



ಕನ್ನಡಿಗರ ಕರ್ಮಕಥೆ

ಅಥವಾ

ವಿಜಯನಗರ ರಾಜ್ಯದ ನಾಶ !

ಗಳಗನಾಥ



ಕರ್ನಾಟಕ ಸರ್ಕಾರ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಕನ್ನಡ ಭವನ, ಜೆ.ಸಿ.ರಸ್ತೆ

ಬೆಂಗಳೂರು - ೫೬೦ ೦೦೨

~~xi~~

KANNADIGARA KARMAKATHE : A Historical Novel in Kannada
by **Galaganatha** ; Published by **Manu Baligar**, Director,
Department of Kannada and Culture, Kannada Bhavana, J.C.Road,
Bengaluru - 560 002.

ಈ ಆವೃತ್ತಿಯ ಹಕ್ಕು : ಕರ್ನಾಟಕ ಸರ್ಕಾರ

ಮುದ್ರಿತ ವರ್ಷ : ೨೦೧೧

ಪ್ರತಿಗಳು : ೧೦೦೦

ಪುಟಗಳು : xvi + ೩೦೫

ಬೆಲೆ : ರೂ. ೭೫/-

ರಕ್ಷಾಪುಟ ವಿನ್ಯಾಸ : ಕೆ. ಚಂದ್ರನಾಥ ಆಚಾರ್ಯ

ಮುದ್ರಕರು :

ಮೆ|| ಮಯೂರ ಪ್ರಿಂಟ್ ಆರ್ಟ್ಸ್

ನಂ. ೬೯, ಸುಬೇದಾರ್ ಭತ್ತಂ ರೋಡ್

ಬೆಂಗಳೂರು - ೫೬೦ ೦೨೦ ದೂ : ೨೩೩೪೨೨೨೪

ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿಗಳು



ಕರ್ನಾಟಕ ಸರ್ಕಾರ

ವಿಧಾನಸೌಧ
ಬೆಂಗಳೂರು ೫೬೦ ೦೦೧

ಸಿಎಂ/ಪಿಎಸ್/೨೬/೧೧

ಶುಭ ಸಂದೇಶ

ವಿಶ್ವ ಕನ್ನಡ ಸಮ್ಮೇಳನದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕನ್ನಡ ನಾಡು ಏಕೀಕರಣಗೊಂಡು ೫೫ನೇ ವರ್ಷಕ್ಕೆ ಹೆಜ್ಜೆಯನ್ನಿಟ್ಟಿದೆ. ಈ ಸಂದರ್ಭವನ್ನು ರಚನಾತ್ಮಕವಾಗಿ ದಾಖಲಿಸಿ ಸ್ಮರಣೀಯಗೊಳಿಸಬೇಕೆಂಬುದು ಸರ್ಕಾರದ ಮಹದಾಶಯ. ಅದಕ್ಕಾಗಿ ಬೆಳಗಾವಿಯಲ್ಲಿ “ವಿಶ್ವ ಕನ್ನಡ ಸಮ್ಮೇಳನ” ವನ್ನು ಇದೇ ಮಾರ್ಚ್ ತಿಂಗಳಿನಲ್ಲಿ ಆಯೋಜಿಸಲಾಗಿದೆ. ಇದನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವುದು ಕರ್ನಾಟಕ ಸರ್ಕಾರದ ಆಶಯವಾಗಿದೆ. ಇದರ ಅಂಗವಾಗಿ ನಾಡಿನ ವಿವಿಧ ಕ್ಷೇತ್ರಗಳಲ್ಲಾಗಿರುವ ಪ್ರಗತಿಯ ಆತ್ಮಾವಲೋಕನದ ಜೊತೆಗೆ ಕನ್ನಡ ಸಾಹಿತ್ಯದ ಸೃಜನಶೀಲ ಮತ್ತು ಸೃಜನೇತರ ಪ್ರಕಾರಗಳ ೧೦೦ ಕೃತಿಗಳನ್ನು ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ ಪ್ರಕಟಿಸಲಾಗುತ್ತಿದೆ. ಕನ್ನಡದ ಖ್ಯಾತ ಲೇಖಕರ ಮಹತ್ವದ ಕೃತಿಗಳನ್ನು ಪ್ರಕಟಿಸಿ, ಸುಲಭ ಬೆಲೆಯಲ್ಲಿ ಸಾಹಿತ್ಯಾಸಕ್ತರಿಗೆ ಒದಗಿಸುವ ಹಂಬಲ ನಮ್ಮದು.

ಈ ಸಾಹಿತ್ಯ ಮಾಲಿಕೆಯಲ್ಲಿನ ಕೃತಿರತ್ನಗಳನ್ನು ಕನ್ನಡಿಗರು ಸಹೃದಯತೆಯಿಂದ ಸ್ವಾಗತಿಸುವ ಮೂಲಕ ಇವುಗಳ ಪ್ರಯೋಜನವನ್ನು ಪಡೆದುಕೊಂಡರೆ ಸರ್ಕಾರದ ಈ ಯೋಜನೆ ಸಾರ್ಥಕವಾಗುತ್ತದೆ ಎಂದು ಭಾವಿಸುತ್ತೇನೆ.

ಬಿ.ಎಸ್. ಯಡಿಯೂರಪ್ಪ

ದಿನಾಂಕ ೨೪.೦೧.೨೦೧೧

(ಬಿ.ಎಸ್. ಯಡಿಯೂರಪ್ಪ)

XV



ಕರ್ನಾಟಕ ಸರ್ಕಾರ

ಗೋವಿಂದ ಎಂ. ಕಾರಜೋಳ
ಕನ್ನಡ ಮತ್ತು ಸಂಸ್ಕೃತಿ,
ಸಣ್ಣ ನೀರಾವರಿ ಹಾಗೂ ಜವಳಿ ಸಚಿವರು

ವಿಧಾನಸೌಧ
ಬೆಂಗಳೂರು - ೦೧

ಚೆನ್ನುಡಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ವಿಶ್ವ ಕನ್ನಡ ಸಮ್ಮೇಳನದ ಅಂಗವಾಗಿ ಸುಮಾರು ೧೦೦ ಕನ್ನಡದ ಮೇರುಕೃತಿಗಳನ್ನು ಮರುಮುದ್ರಿಸಲು ಉದ್ದೇಶಿಸಿರುತ್ತದೆ.

ಈ ಯೋಜನೆಯಡಿ ಕನ್ನಡ ಸಾಹಿತ್ಯದ ಬೇರೆ ಬೇರೆ ಕಾಲಘಟ್ಟಗಳಲ್ಲಿ ರಚನೆಗೊಂಡ ಕಥೆ, ಕಾದಂಬರಿ, ವಿಚಾರ ಸಾಹಿತ್ಯ, ಪ್ರಬಂಧ, ವಿಮರ್ಶೆ, ನಾಟಕ, ಕವನ ಸಂಕಲನ- ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳ ಕೆಲವು ಪ್ರಾತಿನಿಧಿಕ ಕೃತಿಗಳನ್ನು ಪ್ರಕಟಿಸಲಾಗುತ್ತಿದೆ. ಈ ಪ್ರಾತಿನಿಧಿಕ ಕೃತಿಗಳನ್ನು ಸರ್ಕಾರದಿಂದ ರಚಿತವಾದ ಆಯ್ಕೆ ಸಮಿತಿಯು ಮುದ್ರಣಕ್ಕೆ ಆಯ್ಕೆ ಮಾಡಿರುತ್ತದೆ. ಈ ಕೃತಿಗಳನ್ನು ಮುದ್ರಣಕ್ಕೆ ಆಯ್ಕೆ ಮಾಡಿದ ಆಯ್ಕೆ ಸಮಿತಿಯ ಎಲ್ಲಾ ವಿಧ್ವಾಂಸರಿಗೂ ನನ್ನ ಧನ್ಯವಾದಗಳು. ಈ ಮಹತ್ವದ ಕೃತಿಗಳನ್ನು ಸಹೃದಯ ಕನ್ನಡಿಗರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬುದು ನಮ್ಮ ಹೆಗ್ಗುರಿಯಾಗಿರುತ್ತದೆ. ಕನ್ನಡ ಸಾಹಿತ್ಯದ ಮೈಲಿಗಲ್ಲುಗಳಾಗಿರುವ ಈ ಪುಸ್ತಕಗಳು ಭಾವಿ ಪೀಳಿಗೆಯವರಿಗೆ ದಾರಿದೀಪಗಳಾಗಿವೆ. ಈ ಕೃತಿಗಳ ಪ್ರಯೋಜನವನ್ನು ಕನ್ನಡ ಜನತೆ ಹಾಗೂ ವಿದ್ಯಾರ್ಥಿಗಳು ಪಡೆದರೆ ನಮ್ಮ ಶ್ರಮ ಸಾರ್ಥಕವೆಂದು ಭಾವಿಸುತ್ತೇನೆ.

ದಿನಾಂಕ ೧೮.೦೧.೨೦೧೧

(ಗೋವಿಂದ ಎಂ. ಕಾರಜೋಳ)



ಅಧ್ಯಕ್ಷರ ಮಾತು

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡದ ಮೇರುಕೃತಿಗಳನ್ನು ಪುನರ್‌ಮುದ್ರಣ ಮಾಡಲು ಒಂದು ಯೋಜನೆಯನ್ನು ಕೈಗೊಂಡಿತು. ಕೃತಿಗಳ ಆಯ್ಕೆಗಾಗಿ ಸರ್ಕಾರವು ಒಂದು ಸಮಿತಿಯನ್ನು ರಚಿಸಿತು. ಈ ಮಹತ್ವದ ಯೋಜನೆಯ ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುವ ಸುಯೋಗ ನನ್ನದಾಯಿತು.

ಈ ಯೋಜನೆಯ ಮಹತ್ವವನ್ನು ನಾನು ವಿವರಿಸುವ ಅಗತ್ಯವಿಲ್ಲ. ಕನ್ನಡದ ಶ್ರೇಷ್ಠ ಕೃತಿಗಳನ್ನು ಸುಲಭ ಬೆಲೆಗೆ ಕನ್ನಡಿಗರ ಕೈಗಳಲ್ಲಿರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಲವು ಯೋಜನೆಗಳನ್ನು ಕೈಗೊಂಡಿರುವುದಕ್ಕಾಗಿ ಸರ್ಕಾರವನ್ನೂ ಇಲಾಖೆಯನ್ನೂ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಕನ್ನಡ ಸಂಸ್ಕೃತಿಗೆ ಈ ಯೋಜನೆಗಳು ಮಹತ್ವದ ಕೊಡುಗೆಯನ್ನು ನೀಡುತ್ತವೆ.

ಕನ್ನಡದ ಮೇರುಕೃತಿಗಳನ್ನು ಆರಿಸುವುದು ಸುಲಭದ ಕೆಲಸವಲ್ಲ. ಇಂತಹ ಆಯ್ಕೆಯಲ್ಲಿ ಬೇರೆ ಬೇರೆ ಅಭಿಪ್ರಾಯಗಳಿಗೆ ಸಾಧಾರವಾಗಿಯೇ ಅವಕಾಶವಿರುತ್ತದೆ. ಕನ್ನಡ ನಾಡಿನ ಶ್ರೇಷ್ಠ ಸಾಹಿತಿಗಳು ಈ ಸಮಿತಿಯ ಸದಸ್ಯರಾಗಿದ್ದದ್ದು ಸುದೈವದ ಸಂಗತಿ. ಕೃತಿಗಳನ್ನು ಚರ್ಚಿಸಿ ಮಹತ್ವದ ನಿರ್ಧಾರಕ್ಕೆ ಬಂದ ಸಮಿತಿಯು ಕಷ್ಟಸಾಧ್ಯವಾದ ಕಾರ್ಯವನ್ನು ಸಾಧಿಸಿದೆ. ಇದಕ್ಕಾಗಿ ನಾನು ಸಮಿತಿಯ ಎಲ್ಲ ಸದಸ್ಯರಿಗೂ ಕೃತಜ್ಞನಾಗಿದ್ದೇನೆ.

ಈ ಕಾರ್ಯದ ನಿರ್ವಹಣೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಶ್ರೀ ಮನು ಬಳಿಗಾರ್ ಅವರು ನೆರವಾಗಿದ್ದಾರೆ. ಅವರ ಮತ್ತು ಅವರ ಸಿಬ್ಬಂದಿಯವರ ಅಮೂಲ್ಯ ಸಹಕಾರಕ್ಕೆ ನಾನು ಕೃತಜ್ಞ.

ಕನ್ನಡ ನಾಡಿನ ಮನೆಮನೆಗಳಲ್ಲಿ ಸಾಹಿತ್ಯದ ಮಂಗಳ ದೀಪದ ಬೆಳಕನ್ನು ಹರಡುವ ಈ ಯೋಜನೆಯ ಪೂರ್ಣಪ್ರಯೋಜನವನ್ನು ಕನ್ನಡಿಗರು ಪಡೆದುಕೊಳ್ಳಲಿ ಎಂದು ಹಾರೈಸುತ್ತೇನೆ.

ಸಿರಿಗನ್ನಡಂ ಗೆಲ್ಲೆ !

ಎಲ್.ಎಸ್. ಶೇಷಗಿರಿ ರಾವ್

ಅಧ್ಯಕ್ಷ

ದಿನಾಂಕ ೧೬.೧೨.೨೦೧೦

ಕನ್ನಡದ ಮೇರುಕೃತಿಗಳ ಆಯ್ಕೆ ಸಮಿತಿ


ಹೊನ್ನಡಿ

ನಾಡಿನ ಭಾಷೆ, ಸಂಸ್ಕೃತಿ ಮತ್ತು ಜನಜೀವನದ ಪರಿಮಾಣವನ್ನು ಅಳೆಯುವುದರಲ್ಲಿ ಅಲ್ಲಿನ ಸಾಹಿತ್ಯದ ಕೃತಿಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಸುಮಾರು ಎರಡು ಸಾವಿರದ ಐದನೂರು ವರ್ಷಗಳಿಗೂ ದೀರ್ಘವಾದ ಐತಿಹಾಸಿಕ ಪರಂಪರೆ ಚೆಲುವ ಕನ್ನಡ ನಾಡಿನದು. ಹಾಗೆಯೇ ಅದರ ಸಾಹಿತ್ಯ ಕೂಡ ಪಂಪ, ಕುಮಾರವ್ಯಾಸ, ಶರಣರು, ದಾಸರು ಮೊದಲಾದವರಿಂದ ಸಮೃದ್ಧವಾಗಿ ಬೆಳೆದಿದೆ. ಅದರ ಸಮೃದ್ಧತೆಗೆ ಏಳು ಜ್ಞಾನಪೀಠಗಳ ಗರಿಮೆಯೇ ಸಾಕ್ಷಿ.

ಕರ್ನಾಟಕವು ಏಕೀಕರಣಗೊಂಡು ೫೫ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಈ ಸಂದರ್ಭದಲ್ಲಿ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನವನ್ನು ಆಚರಿಸುತ್ತಿರುವುದು ಒಂದು ಐತಿಹಾಸಿಕವೂ ಹಾಗೂ ಮಹತ್ವಪೂರ್ಣವೂ ಆದ ವಿಶಿಷ್ಟ ಘಟನೆ.

ವಿಶ್ವ ಕನ್ನಡ ಸಮ್ಮೇಳನದ ಸಂಭ್ರಮಾಚರಣೆಯ ಅಂಗವಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕನ್ನಡ ನಾಡಿನ ವಿವಿಧ ಕ್ಷೇತ್ರಗಳಲ್ಲಾಗಿರುವ ಪ್ರಗತಿಯ ಆತ್ಮಾವಲೋಕನದ ಜೊತೆಗೆ ಕನ್ನಡ ಸಾಹಿತ್ಯದ ಸೃಜನಶೀಲ ಹಾಗೂ ಸೃಜನೇತರ ಪ್ರಕಾರದ ೧೦೧ ಕೃತಿಗಳನ್ನು, ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ ಪ್ರಕಟಿಸಲಾಗುತ್ತಿದೆ.

ಈ ವಿಶಿಷ್ಟ ಕೃತಿಗಳನ್ನು ಆಯ್ಕೆ ಮಾಡಿದ ಆಯ್ಕೆ ಸಮಿತಿ ಅಧ್ಯಕ್ಷರಿಗೆ ಹಾಗೂ ಸದಸ್ಯರಿಗೆ ನನ್ನ ವಂದನೆಗಳು. ಈ ಸಾಹಿತ್ಯ ಮಾಲಿಕೆಯನ್ನು ಸಾಹಿತ್ಯಾಭಿಮಾನಿಗಳು ಸ್ವಾಗತಿಸುವ ಮೂಲಕ ಈ ಕೃತಿಗಳ ಸದುಪಯೋಗ ಪಡೆದುಕೊಳ್ಳುತ್ತಾರೆಂದು ಭಾವಿಸಿದ್ದೇನೆ.


 (ಐ.ಎಂ. ವಿಠಲಮೂರ್ತಿ) ಕೃತಿ
 ವಿಶೇಷಾಧಿಕಾರಿಗಳು
 ವಿಶ್ವ ಕನ್ನಡ ಸಮ್ಮೇಳನ

ಎರಡು ನುಡಿ

ಕರ್ನಾಟಕ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 'ವಿಶ್ವ ಕನ್ನಡ ಸಮ್ಮೇಳನ'ದ ಅಂಗವಾಗಿ ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿರುವ ಸಾಹಿತಿಗಳ ಮಹತ್ವದ ಕೃತಿಗಳನ್ನು ಓದುಗರಿಗೆ ಒದಗಿಸಬೇಕೆಂಬ ಸದಾಶಯ ಹೊಂದಿರುತ್ತದೆ. ಈ ಯೋಜನೆಯಡಿ ಸುಮಾರು ೧೦೦ ಕೃತಿಗಳನ್ನು ಪ್ರಕಟಿಸಲು ಉದ್ದೇಶಿಸಿದೆ.

ಈ ಕೃತಿಗಳನ್ನು ಆಯ್ಕೆಮಾಡಲು ಖ್ಯಾತ ವಿದ್ವಾಂಸರಾದ ಪ್ರೊ. ಎಲ್.ಎಸ್. ಶೇಷಗಿರಿರಾವ್‌ರವರ ಅಧ್ಯಕ್ಷತೆಯಲ್ಲಿ ನಾಡಿನ ಹೆಸರಾಂತ ಸಾಹಿತಿ / ವಿದ್ವಾಂಸರುಗಳನ್ನೊಳಗೊಂಡ ಆಯ್ಕೆ ಸಮಿತಿಯನ್ನು ರಚಿಸಿದೆ. ಈ ಆಯ್ಕೆ ಸಮಿತಿಯು ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಗೆ ಕನ್ನಡ ಸಾಹಿತ್ಯದ ವಿವಿಧ ಕಾಲಘಟ್ಟಗಳಲ್ಲಿ ಬಂದ ಪ್ರಾತಿನಿಧಿಕ ಕೃತಿಗಳನ್ನು ಆಯ್ಕೆ ಮಾಡಿರುತ್ತದೆ. ಆಯ್ಕೆ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸರ್ಕಾರದ ಪರವಾಗಿ ವಂದನೆಗಳು ಸಲ್ಲುತ್ತವೆ. ಈ ಪುಸ್ತಕಗಳನ್ನು ಹೊರತರಲು ಅನುಮತಿ ನೀಡಿ ಸಹಕರಿಸಿದ ಎಲ್ಲಾ ಲೇಖಕರು ಹಾಗೂ ಹಕ್ಕುದಾರರುಗಳಿಗೆ ನನ್ನ ಕೃತಜ್ಞತೆಗಳು ಸಲ್ಲುತ್ತವೆ. ಕನ್ನಡದ ಮೇರುಕೃತಿ ಸಾಹಿತ್ಯ ಮಾಲಿಕೆಯನ್ನು ಓದುಗರು ಸ್ವಾಗತಿಸುತ್ತಾರೆಂದು ನಂಬಿದ್ದೇನೆ.

ದಿನಾಂಕ ೧೭.೦೧.೨೦೧೧

(ರಮೇಶ್ ಬಿ.ಝಳಕಿ)

ಸರ್ಕಾರದ ಕಾರ್ಯದರ್ಶಿಗಳು

ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ

ಪ್ರಕಾಶಕರ ಮಾತು

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ 'ವಿಶ್ವ ಕನ್ನಡ ಸಮ್ಮೇಳನ'ದ ಅಂಗವಾಗಿ ಸುಮಾರು ನೂರು ಪುಸ್ತಕಗಳನ್ನು ಪ್ರಕಟಿಸಲು ಉದ್ದೇಶಿಸಿರುತ್ತದೆ. ಈ ಯೋಜನೆಯಡಿ ಹಳಗನ್ನಡ, ನಡುಗನ್ನಡ ಮತ್ತು ಹೊಸಗನ್ನಡ ಈ ಮೂರೂ ಕಾಲಘಟ್ಟಗಳಲ್ಲಿ ರಚನೆಗೊಂಡ, ಕನ್ನಡದಲ್ಲಿ ಮಹತ್ವದ ಕೃತಿಗಳೆಂದು ಪರಿಗಣಿತವಾಗಿರುವ ಪುಸ್ತಕಗಳನ್ನು ಸರ್ಕಾರವು ನೇಮಿಸಿರುವ ಆಯ್ಕೆ ಸಮಿತಿಯು ಮರುಮುದ್ರಣಕ್ಕೆ ಆಯ್ಕೆ ಮಾಡಿರುತ್ತದೆ. ಈ ಸಾಹಿತ್ಯ ಮಾಲೆಯಲ್ಲಿ ಈಗಾಗಲೇ ಇಲಾಖೆಯು ಸಮಗ್ರ ಸಾಹಿತ್ಯ ಪ್ರಕಟಣೆಯಡಿ ಪ್ರಕಟಿಸಿರುವ ಲೇಖಕರ ಕೃತಿಗಳನ್ನು ಪರಿಗಣಿಸಿರುವುದಿಲ್ಲ.

ಕನ್ನಡದ ಮೇರುಕೃತಿಗಳ ಮರುಮುದ್ರಣಕ್ಕೆ ಪುಸ್ತಕಗಳನ್ನು ಆಯ್ಕೆ ಮಾಡಿದ ಆಯ್ಕೆ ಸಮಿತಿಯ ಅಧ್ಯಕ್ಷರಾದ ಪ್ರೊ. ಎಲ್.ಎಸ್. ಶೇಷಗಿರಿ ರಾವ್‌ರವರಿಗೆ ಹಾಗೂ ಸಮಿತಿಯ ಸದಸ್ಯರುಗಳಾದ ಡಾ. ಚಂದ್ರಶೇಖರ ಕಂಬಾರ, ಡಾ. ಹಂಪ ನಾಗರಾಜಯ್ಯ, ಡಾ. ಎಂ.ಎಂ.ಕಲಬುರ್ಗಿ, ಡಾ. ದೊಡ್ಡರಂಗೇಗೌಡ, ಡಾ. ಎಚ್.ಜೆ. ಲಕ್ಷ್ಮಣಗೌಡ, ಡಾ. ಅರವಿಂದ ಮಾಲಗತ್ತಿ, ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ, ಡಾ. ಪಿ.ಎಸ್. ಶಂಕರ್, ಶ್ರೀಮತಿ ಸಾರಾ ಅಬೂಬಕ್ಕರ್, ಡಾ. ಪ್ರಧಾನ್ ಗುರುದತ್ತ ಇವರುಗಳಿಗೆ ನನ್ನ ಕೃತಜ್ಞತೆಗಳು. ಈ ಯೋಜನೆಯಡಿ ಮರುಮುದ್ರಣಕ್ಕೆ ಆಯ್ಕೆಯಾಗಿರುವ ಪುಸ್ತಕಗಳ ಮುದ್ರಣಕ್ಕೆ ಅನುಮತಿ ನೀಡಿದ ಎಲ್ಲ ಲೇಖಕರಿಗೂ, ಹಕ್ಕುದಾರರಿಗೂ ಮತ್ತು ಕರಡಚ್ಚು ತಿದ್ದಿದವರಿಗೂ ನನ್ನ ವಂದನೆಗಳು.

ಸದರಿ ಪ್ರಕಟಣಾ ಯೋಜನೆಯ ಪುಸ್ತಕಗಳನ್ನು ಹೊರತರಲು ಸಹಕರಿಸಿದ ಶ್ರೀ ಎಚ್. ಶಂಕರಪ್ಪ, ಜಂಟಿ ನಿರ್ದೇಶಕರು, (ಸು.ಕ.), ಶ್ರೀಮತಿ ವೈ.ಎಸ್.ವಿಜಯಲಕ್ಷ್ಮಿ, ಸಹಾಯಕ ನಿರ್ದೇಶಕರು ಹಾಗೂ ಪ್ರಕಟಣಾ ಶಾಖೆಯ ಸಿಬ್ಬಂದಿಗೆ ನನ್ನ ನೆನಕೆಗಳು. ವಿಶ್ವ ಕನ್ನಡ ಸಮ್ಮೇಳನದ ಲಾಂಛನವನ್ನು ಸಿದ್ಧಪಡಿಸಿಕೊಟ್ಟ ಹಿರಿಯಕಲಾವಿದರಾದ ಶ್ರೀ ಸಿ. ಚಂದ್ರಶೇಖರ ಅವರಿಗೂ ನನ್ನ ನೆನಕೆಗಳು ಹಾಗೂ ಈ ಪುಸ್ತಕಗಳನ್ನು ಸುಂದರವಾಗಿ ಮುದ್ರಿಸಿಕೊಟ್ಟಿರುವ ಮಯೂರ ಪ್ರಿಂಟ್ ಆರ್ಟ್ಸ್‌ನ ಮಾಲೀಕರಾದ

ಶ್ರೀ ಬಿ.ಎಲ್. ಶ್ರೀನಿವಾಸ್ ಮತ್ತು ಸಿಬ್ಬಂದಿ ವರ್ಗದವರಿಗೂ ನನ್ನ ನೆನಕೆಗಳು.

ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ ಕನ್ನಡ ಓದುಗರಿಗೆ ಹಲವಾರು ವರ್ಷಗಳಿಂದ ದೊರಕದೇ ಇದ್ದ ಎಷ್ಟೋ ಪುಸ್ತಕಗಳು ಲಭ್ಯವಾಗುತ್ತಿರುವುದು ಹೆಮ್ಮೆಯ ಸಂಗತಿ. ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ ಸಾಹಿತ್ಯಾಭಿಮಾನಿಗಳಿಗೆ ಅಕ್ಷರದಾಸೋಹ ನಡೆಸುವ ಆಶಯ ನಮ್ಮದು. ಈ ಕೃತಿಗಳನ್ನು ಕನ್ನಡಿಗರು ಸ್ವಾಗತಿಸುತ್ತಾರೆಂದು ನಂಬಿದ್ದೇನೆ.

ದಿನಾಂಕ ೧೧.೦೧.೨೦೧೧

ಮನು ಬುಕ್ಕಗಾಳ

ನಿರ್ದೇಶಕರು

ಕನ್ನಡ ಮತ್ತು ಸಂಸ್ಕೃತಿ ಇಲಾಖೆ



ಕನ್ನಡದ ಮೇರುಕೃತಿಗಳ ಆಯ್ಕೆ ಸಮಿತಿ

ಅಧ್ಯಕ್ಷರು

ಪ್ರೊ. ಎಲ್.ಎಸ್. ಶೇಷಗಿರಿ ರಾವ್

ಸದಸ್ಯರು

ಡಾ|| ಚಂದ್ರಶೇಖರ ಕಂಬಾರ

ಡಾ|| ಎಂ.ಎಂ. ಕಲಬುರ್ಗಿ

ಡಾ|| ದೊಡ್ಡರಂಗೇಗೌಡ

ಡಾ|| ಅರವಿಂದ ಮಾಲಗತ್ತಿ

ಡಾ|| ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ

ಡಾ|| ಪ್ರಧಾನ್ ಗುರುದತ್ತ

ಡಾ|| ಹಂಪ ನಾಗರಾಜಯ್ಯ

ಡಾ|| ಎಚ್.ಜಿ. ಲಕ್ಷ್ಮಪ್ಪಗೌಡ

ಶ್ರೀಮತಿ ಸಾರಾ ಅಬೂಬಕ್ಕರ್

ಡಾ|| ಪಿ.ಎಸ್. ಶಂಕರ್

ಸದಸ್ಯ ಕಾರ್ಯದರ್ಶಿ

ಶ್ರೀ ಮನು ಬಳಿಗಾರ್, ಕ.ಆ.ಸೇ.

ನಿರ್ದೇಶಕರು

ಕನ್ನಡ ಮತ್ತು ಸಂಸ್ಕೃತಿ ಇಲಾಖೆ



ಪ್ರಸ್ತಾವನೆ

ಈವರೆಗೆ ಕನ್ನಡದಲ್ಲಿ ಪ್ರಸಿದ್ಧವಾಗಿರುವ ಕಾದಂಬರಿಗಳು ಕನ್ನಡಿಗರ ಸದ್ಗುಣಪೋಷಣಮಾಡತಕ್ಕಂಥವಿದ್ದರೂ, ಅವು ಕನ್ನಡಿಗರ ಅಭಿಮಾನಕ್ಕೆ ಆಸ್ಪದವಿಲ್ಲದಿರುವವೆಂದು ಹೇಳಬಹುದು. ಅವು ರಜಪೂತರು ಮಹಾರಾಷ್ಟ್ರರು ಮುಸಲ್ಮಾನರು ಮುಂತಾದವರ ಅಭಿಮಾನಕ್ಕೆ ಪಾತ್ರವಾದ ಕಾದಂಬರಿಗಳೇ ಇರುತ್ತದೆ. ಕನ್ನಡಿಗರ ಉಜ್ವಲ ಹಿತದ ದೃಷ್ಟಿಯಿಂದ ನೋಡಿದರೆ ಇದೊಂದು ದೊಡ್ಡ ಕೊರತೆಯೆಂದು ಹೇಳಬಹುದು. ಇನ್ನು ಕನ್ನಡಿಗರಲ್ಲಿ ಚರಿತ್ರನಾಯಕರಾದ ರಾಜರೂ, ವೀರರೂ. ಮುತ್ಸದ್ಧಿಗಳೂ ಇಲ್ಲದಿದ್ದರ ಉಪಾಯವಿದ್ದಿಲ್ಲ; ಆದರೆ ಹಿಂದಕ್ಕೆ ಕರ್ನಾಟಕದಲ್ಲಿ ಚಾಲುಕ್ಯ, ಕದಂಬ, ರಾಷ್ಟ್ರಕೂಟ ಮೊದಲಾದ ಪ್ರಸಿದ್ಧ ರಾಜವಂಶಗಳು ಆಗಿರುವುದನ್ನು ಇತಿಹಾಸವು ಸಾರುತ್ತಿರುವುದು. ಈಗ ಸರಾಸರಿ ಮುನ್ನೂರಾರು ವರ್ಷಗಳ ಹಿಂದೆ ವಿಜಯನಗರವೆಂಬ ಜಗತ್ಪ್ರಸಿದ್ಧ ಕನ್ನಡಿಗರ ರಾಜ್ಯವು ಪರಮವೈಭವದಿಂದ ಮೆರೆಯುತ್ತಿತ್ತೆಂಬುದನ್ನು ಕನ್ನಡಿಗರೆಲ್ಲರು ಬಲ್ಲರು. ಅಂದ ಬಳಿಕ ಕನ್ನಡಿಗರ ವೈಭವಗಳನ್ನು ವ್ಯಕ್ತಪಡಿಸಿ ಕನ್ನಡಿಗರ ಔದಾಸೀನ್ಯವೂ, ಅಭಿಮಾನಶೂನ್ಯತೆಯೂ ಚೆನ್ನಾಗಿ ವ್ಯಕ್ತವಾಗುವವು.

ಈ ಕೊರತೆಯನ್ನು ಅರಿತು ನಾನು ಈಗಮೂರು ವರ್ಷಗಳ ಹಿಂದೆ “ಕುಮುದಿನಿ” ಅಥವಾ “ಬಾಲಕೈಬಡಿದಾಟ” ಎಂಬ ತೀರ ಸ್ವತಂತ್ರ ಕಾದಂಬರಿಯನ್ನು ಬರೆದದ್ದು ಕನ್ನಡಿಗರ ಸ್ಮರಣದಲ್ಲರಬಹುದು. ಅದು ವಿಜಯನಗರದ ರಾಜ್ಯವು ನಾಶವಾದ ಬಳಿಕ ಒದಗಿದ ಆ ಅರಸುಮನೆತನದ ಒಂದು ಅಂತಃಕಲಹವನ್ನು ಕುರಿತು ಬರೆಯಲ್ಪಟ್ಟಿರುವುದು. ಇದರಂತೆ ವಿಜಯನಗರದ ರಾಜ್ಯದ ನಾಶ, ಅದರ ಅತ್ಯುತ್ಕರ್ಷ, ಅದರ ಸ್ಥಾಪನೆ ಇವುಗಳನ್ನು ಕುರಿತು ಇನ್ನು ಮೂರು ಕಾದಂಬರಿಗಳನ್ನು ಬರೆಯಬೇಕೆಂದು ಆಗ ನಾನು ನಿಶ್ಚಯಿಸಿದೆನು. ಅದರಂತೆ ಈ ವರ್ಷ ವಿಜಯನಗರ ರಾಜ್ಯದ ನಾಶವನ್ನು ಕುರಿತು ಬರೆದ ಈ “ಕನ್ನಡಿಗರ ಕರ್ಮಕಥೆ” ಎಂಬ ಕಾದಂಬರಿಯು ಮುಗಿದಿರುತ್ತದೆ. ಇದು ಕುಮುದಿನಿಯಂತೆ ಸ್ವತಂತ್ರ ಕಾದಂಬರಿಯಾಗಿರದೆ, ಪ್ರಸಿದ್ಧ ಮಹಾರಾಷ್ಟ್ರ ಕಾದಂಬರಿಕಾರರಾದ ಮ.ರಾ.ರಾ. ಹರಿ ನಾರಾಯಣ ಆಪಟೇಯವರ “ವಜ್ರಾಘಾತ” ವೆಂಬ ಕಾದಂಬರಿಯ ರೂಪಾಂತರವಾಗಿರುವುದು. ಇದೇ ಮೇರೆಗೆ ಕನ್ನಡಿಗರ ಅಭಿಮಾನಾಸ್ಪದವಾದ ಇಂಥ ಇನ್ನೂ ಎರಡು ಮನೋಹರ

xii

ಕಾದಂಬರಿಗಳೂ ಬಹುಶಃ ಸ್ವತಂತ್ರ ಹೊಸ ರಚನೆಯಿಂದ ಅನುವು ನೋಡಿ
ಬರೆಯಲ್ಪಡಬಹುದು.

ಆನಂದವನ, ಅಗಡಿ
೧೧-೫-೧೯೧೬

ವಿಧೇಯ
ಗಳಗನಾಥ

ಪರಿವಿಡಿ

ಶುಭ ಸಂದೇಶ	iii
ಚೆನ್ನುಡಿ	iv
ಅಧ್ಯಕ್ಷರ ಮಾತು	v
ಹೊನ್ನುಡಿ	vi
ಎರಡು ನುಡಿ	vii
ಪ್ರಕಾಶಕರ ಮಾತು	viii
ಕನ್ನಡದ ಮೇರುಕೃತಿಗಳ ಆಯ್ಕೆ ಸಮಿತಿ	x
ಪ್ರಸ್ತಾವನೆ	xi
ವಿನಾಶಾಂಕುರ	೧
ಎಲ ! ಇದೇನು ?	೯
ಅಂಕುರಾಭಿವೃದ್ಧಿ	೨೨
ಪ್ರಯಾಣ	೩೩
ಸೀ ಸಾಹಸ	೪೪
ರಾಮರಾಜನ ಪಶ್ಚಾತ್ತಾಪ	೫೪
ಮನಸ್ಸಿನ ತಳಮಳಿಕೆ	೬೧
ವಿನಾಶವೃಕ್ಷ	೬೯
ಒಳಸಂಚುಗಳು	೮೦
ರಾಮರಾಜನ ಉತ್ಕರ್ಷ	೯೧
ಜಾಜ್ಜಿಲ್ಯವೃತ್ತಿಯು	೧೦೧
ಶಾಪಪ್ರದಾನ	೧೦೯
ಸಂಭಾಷಣ	೧೧೬
ವಿಲಕ್ಷಣ ಭಾವನೆ	೧೨೬
ಪ್ರತಿಜ್ಞೆ	೧೩೩
ಸಂಬಂಧ ಸೂಚನೆ	೧೪೪
ಔದಾಶೀನ್ಯ	೧೫೩

ಒಳಸಂಚು	೧೬೧
ಮಾತೃದ್ರೋಹೋಪಕ್ರಮ	೧೭೩
ದುಃಸ್ವಪ್ನವು	೧೮೩
ಕಡೆಯ ಉಪಾಯ	೧೯೩
ರಾಜರಾಜನ ಹೊಸವಿಚಾರ	೨೦೪
ಆತ್ಮಹತ್ಯೋಪಕ್ರಮ	೨೧೨
ಬಾದಶಹನ ಪತ್ರವು	೨೧೯
ನಿಗ್ಗರದ ಉತ್ತರ	೨೨೭
ರಾಮರಾಜನ ಸ್ವಚ್ಛಂದವೃತ್ತಿಯು	೨೩೬
ಆಶಾಭಂಗ	೨೪೭
ರಣಮಸ್ತಾನನ ಕಪಟನಾಟಕವು	೨೫೭
ಮಾಸಾಹೇಬರ ದುರವಸ್ಥೆ	೨೬೫
ನೂರಜಹಾನಳ ಸಾಹಸ	೨೭೩
ರಣಮಸ್ತಾನ ಐಂದ್ರಜಾಲವು	೨೭೯
ಯುದ್ಧಪ್ರಸಂಗವು	೨೮೮
ದಂಪತಿಗಳ ಅಂತವು	೨೯೭
ಸರ್ವಸ್ವದ ನಾಶ	೩೦೨

X

ಕನ್ನಡಿಗರ ಕರ್ಮಕಥೆ



|| ಶ್ರೀ ಶೇಷಾಚಲ ಸದ್ಗುರುವೇ ನಮಃ ||

ಕನ್ನಡಿಗರ ಕರ್ಮಕಥೆ

ಅಥವಾ

ವಿಜಯನಗರ ರಾಜ್ಯದ ನಾಶ !

೧ನೆಯ ಪ್ರಕರಣ

ವಿನಾಶಾಂಕುರ

ವಿಜಯನಗರದ ಕೃಷ್ಣದೇವರಾಯನ ಕಾಲವು, ಕನ್ನಡಿಗರ ಅತ್ಯಂತ ಗೌರವದ ಕಾಲವೆಂದು ಹೇಳಲವಶ್ಯವಿಲ್ಲ. ಆಗಿನ ಕನ್ನಡಿಗರ ಪ್ರತಾಪದ ಅಬ್ಬರದಲ್ಲಿ ನೆರೆಹೊರೆಯ ಮುಸಲ್ಮಾನ ಅರಸರು ತತ್ತರಿಸುತ್ತಲಿದ್ದರು. ಇಡೀ ದಕ್ಷಿಣ ಹಿಂದುಸ್ಥಾನವು ಕೃಷ್ಣದೇವರಾಯನ ಸ್ವಾಮಿತ್ವಕ್ಕೆ ಒಳಗಾಗಿತ್ತೆಂದು ಹೇಳಬಹುದು. ಮುಸಲ್ಮಾನರಿಗೆ ಮುಂದೆ ಬಹುದಿವಸ ಕೃಷ್ಣದೇವರಾಯನ ಹಾಗೂ ಅವನ ದಂಡಾಳುಗಳ ಭಯವು ತಪ್ಪಲಿಲ್ಲ. ಕೃಷ್ಣದೇವರಾಯನು ಜೀವದಿಂದಿರುವವರೆಗೆ ವಿಜಯನಗರದ ಮೇಲೆ ಸಾಗಿಬರಲಿಕ್ಕೆ ವಿಜಾಪುರದ ಆದಿಲಶಹನಿಗೆ ಧೈರ್ಯವಾಗಲಿಲ್ಲ. ಈ ಕಾಲದಲ್ಲಿ ಕನ್ನಡಿಗರ ಉತ್ಕರ್ಷದ ಪರಮಾವಧಿಯಾಯಿತೆಂದು ಹೇಳಬಹುದು. ವಿದ್ವಾಂಸರಿಗೆ ಆಶ್ರಯವುದೊರೆತು ವೈದಿಕ ವಿದ್ಯೆಗೆ ಉತ್ತೇಜವಾಯಿತು ದೊಡ್ಡ ದೊಡ್ಡ ಕಟ್ಟಡಗಳಿಂದ ರಾಜಧಾನಿಯು ಶೃಂಗರಿಸಲ್ಪಟ್ಟಿತು. ಕೃಷ್ಣಸ್ವಾಮಿಯಗುಡಿ, ಹಜಾರರಾಮಸ್ವಾಮಿಯ ಗುಡಿ, ವಿಜಯವಿಠಲನ ಗುಡಿ ಮೊದಲಾದ ಪ್ರಸಿದ್ಧ ಗುಡಿಗಳೂ ಕಟ್ಟಿಸಲ್ಪಟ್ಟು, ಧರ್ಮದ ಬಾಹ್ಯಸ್ವರೂಪಕ್ಕೆ ಕಳೆಯೇರಿತು. ತುಂಗಭದ್ರೆಯ ಕಾಲುವೆ, ಬಸವನ ಕಾಲುವೆ, ದೊಡ್ಡದೊಂದು ಕೆರೆ ಇವುಗಳಿಂದ ಪ್ರಜೆಗಳ ಸುಖಸಮೃದ್ಧಿಗಳು ಹೆಚ್ಚಿದವು. ಕೃಷ್ಣದೇವರಾಯನು ತನ್ನ ಪ್ರೀತಿಯ ಹೆಂಡತಿಯಾದ ನಾಗಲಾದೇವಿಯ

ಸನ್ಮಾನಾರ್ಥವಾಗಿ ಕಟ್ಟಿಸಿದ ನಾಗಲಾಪುರವೆಂಬುದು, ಈಗ ಹೊಸಪೇಟೆ ಎಂಬ ಹೆಸರಿನಿಂದ ಪ್ರಸಿದ್ಧವಾಗಿರುತ್ತದೆ. ತೆನ್ನಾಲಿರಾಮಕೃಷ್ಣನೆಂಬ ವಿನೋದ ಸ್ವಭಾವದ ರಸಿಕವ್ಯಕ್ತಿಯ ಮನೋಹರಿಕಥೆಗಳಿಗೆ ಈ ಕೃಷ್ಣದೇವರಾಯನ ಸಂಬಂಧವಿರುತ್ತದೆಂಬುದನ್ನು ಬಹುಜನ ವಾಚಕರು ಅರಿತಿರಬಹುದು, ಒಟ್ಟಿಗೆ ಕೃಷ್ಣದೇವರಾಯನ ಕಾಲವು ಸರ್ವಾಂಗಸುಂದರವೂ ಬಲಿಷ್ಠವೂ ಕನ್ನಡಿಗರ ಅಭಿಮಾನಾಸ್ಪದವೂ, ಆಗಿತ್ತೆಂದು ನಿರ್ಬಾಧವಾಗಿ ಹೇಳಬಹುದು ; ಆದರೆ ನಿರ್ದೋಷವಾದದ್ದು ಜಗತ್ತಿನಲ್ಲಿ ಯಾವದಿರುತ್ತದೆ ? ಅದರಂತೆ ಆಗಿನ ವಿಜಯನಗರದ ರಾಜ್ಯಕ್ಕೆ ಅಹಂಕಾರದ ಬಾಧೆಯು ತಟ್ಟಿ, ಅದು ಮುಸಲ್ಮಾನರ ಮನಸ್ತಾಪದ ಪ್ರಖರತೆಯಲ್ಲಿ ತನ್ನ ಸರ್ವಸ್ವದ ನಾಶಮಾಡಿಕೊಳ್ಳುವ ಹಾದಿಯನ್ನು ಹಿಡಿದಿತ್ತೆಂದು ದುಃಖದಿಂದ ಹೇಳಬೇಕಾಗುವುದು !

ಕೃಷ್ಣದೇವರಾಯನ ಕಾಲದಲ್ಲಿ ಹಿಂದೂ ಸರದಾರರ ವರ್ಚಸ್ಸು ವಿಶೇಷವಾಗಿತ್ತು. ರಾಜ್ಯದ ನಿಜವಾದ ಅಧಿಕಾರವು ಸರದಾರರ ಕೈಯಲ್ಲಿಯೇ ಇತ್ತೆಂದು ಹೇಳಬಹುದು. ಬಹುಜನ ಸರದಾರರು. ಅರಸನಿಗೆ ಗೊತ್ತಾಗದಂತೆ ಮನಸೋಕ್ತವಾಗಿ ಆಚರಿಸುತ್ತಲಿದ್ದರು. ಹೀಗಿರುವಾಗ, ರಾಮರಾಜನೆಂಬ ಮಹಾ ಪ್ರತಾಪಿಯಾದ ಸರದಾರನು, ಬೇಟೆಗಾಗಿ ಮುದಗಲ್ಲಿನ ಹತ್ತಿರದ ಅರಣ್ಯವನ್ನು ಕುರಿತು ಸಾಗಿದ್ದನು. ಆಗ ವೈಶಾಖ ಮಾಸದ ಕೃಷ್ಣಪಕ್ಷವು ಮುಗಿದು. ಅದೇ ಜ್ಯೇಷ್ಠಮಾಸಕ್ಕೆ ಆರಂಭವಾಗಿತ್ತು. ಮುಂಗಾರಿನ ಕಪ್ಪು ಮೋಡವು ಕವಿದು, ಗುಡುಗು ಮಿಂಚುಗಳು ಮಳೆಯ ಅಬ್ಬರವನ್ನು ಸೂಚಿಸುತ್ತಲಿದ್ದವು. ಹೊರಗೆ ಮೂರು ತಾಸು ಹೊತ್ತು ಉಳಿದಿತ್ತು. ಒಕ್ಕಲಿಗರು ಮುಗಿಲ ಕಡೆಗೆ ಆನಂದದಿಂದ ನೋಡುತ್ತ, ಮಳೆ ಬಂದರೂ ಬರಲಿ, ಆದಷ್ಟು ತಮ್ಮ ಹೊಲಗೆಲಸವನ್ನು ತೀರಿಸಿಕೊಳ್ಳಬೇಕೆಂದು ಆತುರಪಡುತ್ತ, ಎತ್ತುಗಳನ್ನು ಬೆದರಿಸುತ್ತಲಿದ್ದರು. ಕೆಲವರು ಹೊಲಕ್ಕೆ ಗೊಬ್ಬರವನ್ನು ಬೇಗ ಬೇಗ ಕಡಿಯುತ್ತಲಿದ್ದರು. ಒತ್ತರದಿಂದ ಬೀಸುವ ತಂಗಾಳಿಯ ಸೋಂಕಿನಿಂದ ಹಾದಿಕಾರರಿಗೆ ಸುಖವಾಗುತ್ತಿತ್ತು. ತಾವು ತೋಯಿಸಿಕೊಂಡೇನೆಂಬ ಭಯದಿಂದ ಮುಗಿಲುನೋಡುತ್ತ ಲಗುಲಗು ನಡೆಯುತ್ತಲಿದ್ದರು. ಮೋಡಗಳು ಕವಿದದ್ದರಿಂದ ಸೂರ್ಯದರ್ಶನಕ್ಕೆ ಆಸ್ವದವಿಲ್ಲದಾಯಿತು. ಈ ಮೊದಲು ಪೆಟ್ಟಿನ ಮೇಲೆ ಪೆಟ್ಟು ಎರಡು ಮೂರು ಮುಂಗಾರಿಯ ದೊಡ್ಡ ಮಳೆಗಳಾದದ್ದರಿಂದ, ಹೊಲಕ್ಕೆ ಹದಬಿದ್ದು ಹಾದಿಬಟ್ಟೆಗಳ ಹಚ್ಚಗಾಗುತ್ತಲಿದ್ದವು. ತಗ್ಗುಗಳಲ್ಲಿ ನೀರುತುಂಬಿ ಹಳ್ಳಕೊಳ್ಳಗಳಲ್ಲಿ ನೀರು ಸರವುಗಟ್ಟಿ ಹರಿಯುತ್ತಿದ್ದದ್ದರಿಂದ. ಮಳೆಗಾಲವು ದಿವ್ಯಾಲಂಕಾರಗಳನ್ನಿಟ್ಟು ಕೊಟ್ಟಂತೆ ಆಗಿತ್ತು. ಬರಬರುತ್ತ ಗಾಳಿಯು ಒತ್ತರವಾಯಿತು.

ಆಕಾಶದಲ್ಲೆಲ್ಲ ಮೋಡಗಳು ಸ್ವಚ್ಛಂದದಿಂದ ಸಂಚರಿಸತೊಡಗಿ, ದೊಡ್ಡ ದೊಡ್ಡ ಹನಿಗಳು ಉದುರಹತ್ತಿದವು. ದನಕಾಯುವ ಹುಡುಗರು ತಮ್ಮ ದನಗಳ ಹಿಂಡುಗಳನ್ನು ಓಡಿಸುತ್ತ, ತಮ್ಮ ಕಂಬಳಿಯ ಕೊಪ್ಪಿಗಳ ತುದಿಯನ್ನು ಎಡಗೈಯಿಂದ ಹಿಡಿದುಕೊಂಡು, ಬಲಗೈಯಿಂದ ಕೋಲನ್ನೆತ್ತಿ ದನಗಳನ್ನು ಬೆದರಿಸುತ್ತ, ಬಡಿಯುತ್ತ, ಆನಂದದಿಂದ ಸಾಗಹತ್ತಿದರು. ತೋಯಿಸಿಕೊಳ್ಳುವ ಭಯದ ಸುದ್ದಿಯನ್ನು ಕೂಡ ಅರಿಯದವರಂತೆ ಅವರು ಆನಂದದಿಂದ ಕೂಗುತ್ತಲಿದ್ದರು. ಮೇಲೆ ಮೇಲೆ ಮಳೆಯಾಗಿ ಹುಡಿ ಕೂತದ್ದರಿಂದ ಆಗ ಕಣ್ಣು ತೆರೆದು, ಸಾಗಲಿಕ್ಕೆ ಯಾರಿಗೂ ಪ್ರತಿಬಂಧವಾಗುತ್ತಿದ್ದಿಲ್ಲ. ಮೋಡದ ಗಮ್ಮದಿಂದತಳಮಳಿಸುತ್ತಿದ್ದವರಿಗೆ ಅಂಥ ದೊಡ್ಡ ಬಿರುಗಾಳಿಯಿಂದಾದರೂ ಸುಖವೇ ಆಗುತ್ತಿತ್ತು. ಗಾಳಿಯು ಮಳೆಯನ್ನು ತರುವುದೂ ಉಂಟು; ಕಳೆಯುವುದೂ ಉಂಟು. ಬಿರುಗಾಳಿಯಿಂದ ಮಳೆಯ ಕಸುವು ಕಡಿಮೆಯಾಯಿತು. ಒಂದು ಕಂಬಳಿ ತೋಯುವಷ್ಟು ಮಳೆಯಾಗಿ, ಮೋಡಗಳು ಚದರಿ ಬಿಸಿಲು ಬಿದ್ದಿತು. ಆಗ ಆಕಾಶದ ಹಾಗೂ ದಿಕ್ಕುಗಳ ಸುಪ್ರಸನ್ನತೆಯು ಹೆಚ್ಚಿ, ಅದರೊಡನೆ ಪ್ರಾಣಿಗಳ ಆನಂದವು ಹೆಚ್ಚಿತು. ಬೇಟೆಗಾಗಿ ಸಾಗಿದ್ದ ರಾಮರಾಜನಿಗಂತು ಹಿಡಿಸಲಾರದಷ್ಟು ಆನಂದವಾಯಿತು. ಆತನು ಒತ್ತರದಿಂದ ಅರಣ್ಯವನ್ನು ಸೇರಿ, ಒಂದು ನದಿಯದಂಡೆಗೆ ಹೋದನು.

ಆ ಅರಣ್ಯವು ಹುಲಿ-ಕರಡಿಗಳು ಸೇರುವಷ್ಟು ಗಹನವಾದದ್ದಿದ್ದಿಲ್ಲ. ಆದರೆ ತಪ್ಪಿಸಿಕೊಂಡು ಬಂದ ಒಂದು ಹುಲಿಯು ಪೆಳೆಗಳಲ್ಲಿ ಸೇರಿಕೊಂಡು ದನಕರುಗಳಿಗೆ ಬಹಳ ಉಪದ್ರವ ಕೊಡುತ್ತಲಿತ್ತು. ಈ ಸುದ್ದಿಯನ್ನು ಕೇಳಿದ ರಾಮರಾಜನು ತಾನೇ ಆ ಹುಲಿಯನ್ನು ಕೊಲ್ಲುವೆನೆಂದು ಹೇಳಿ, ಇಂದು ಒಬ್ಬನೇ ಸ್ವಚ್ಛಂದದಿಂದ ಬೇಟೆಗೆ ನಡೆದಿದ್ದನು. ರಾಮರಾಜನ ಬೇಟೆಯ ಹುಲಿಯೆಂಬ ಭಯದಿಂದ ಒಬ್ಬರೂ ಅದರ ಗೊಡವಿಗೆ ಹೋಗಿದ್ದಿಲ್ಲ. ಏರಿಕೆಯ ರಕ್ತದ ನಮ್ಮ ಆ ತರುಣ ಕನ್ನಡ ಸರದಾರನು. ಒಂದು ಕುರಿಯನ್ನು ಒಂದು ಗಿಡದ ಬೊಡ್ಡೆಗೆ ಕಟ್ಟಿಸಿ, ತಾನು ಗಿಡವೇರಿ ಕುಳಿತುಕೊಂಡನು. ದಡ್ಡಿಯೊಳಗಿದ್ದ ಆ ಕುರಿಯ ಎರಡು ಮರಿಗಳು ಅಕಸ್ಮಾತ್ತಾಗಿ ಮೇವು ಗುಟ್ಟುತ್ತ, ತಮ್ಮ ತಾಯಿಯ ಬಳಿಗೆ ಬಂದವು; ಕುರಿಯು ಶಿಶುವಾತ್ಸಲ್ಯದಿಂದ ಒಂದೇಸಮನೆ ಒದರುತ್ತ ಮರಿಗಳ ಬಳಿಗೆ ಹೋಗುವುದಕ್ಕಾಗಿ ತನ್ನ ಕೊರಳ ಹಗ್ಗವನ್ನು ಕಸುವಿನಿಂದ ಜಗ್ಗುತ್ತ, ಕೊಸರಿಹೋಗಲು ಯತ್ನಿಸುತ್ತಿತ್ತು. ಇದನ್ನು ಕೌತುಕದಿಂದ ನೋಡುತ್ತ ಕುಳಿತುಕೊಂಡಿದ್ದ ರಾಮರಾಜನ ಲಕ್ಷ್ಯವನ್ನು ಅಕಸ್ಮಾತ್ತಾಗಿ ಒಬ್ಬ ತರುಣಿಯು ಎಳೆದುಕೊಂಡಳೂ. ಹದಿನಾರು ವರ್ಷವಯಸ್ಸಿನ ಸುಂದರಿಯು, ಒಂದು ಸಣ್ಣ

ಬಿಂದಿಗೆಯನ್ನು ಬಗಲಲ್ಲಿ ಇಟ್ಟುಕೊಂಡು ನದಿಗೆ ನೀರಿಗಾಗಿ ಬರುತ್ತಲಿದ್ದಳು. ಆಕೆಯ ಪರಿವಾರವು ಸ್ವಲ್ಪ ದೂರ ಒಂದು ಗಿಡದ ಬುಡದಲ್ಲಿ ಇಳಿದುಕೊಂಡು ವಿಶ್ರಮಿಸುತ್ತಲಿತ್ತು. ತರುಣಿಯು ಮುಸಲ್ಮಾನಳಾಗಿದ್ದರೂ ಇನ್ನೂ ಲಗ್ನವಾಗದೆಯಿದ್ದರಿಂದಾಕೆಯು ಗೋಷೆಯ ನಿಯಮಕ್ಕೆ ಒಳಗಾಗಿದ್ದಿಲ್ಲ. ಸಮೀಪದಲ್ಲಿದ್ದ ಆ ಹಳ್ಳಿಯನ್ನು ಈಗ ಹೊತ್ತು ಮುಳುಗುವದರೊಳಗೆ ಸೇರೋಣವೆಂಬ ವಿಚಾರದಿಂದ ಆ ತರುಣಿಯ ಪರಿವಾರದವರು ನಿಶ್ಚಿಂತೆಯಿಂದ ತಮ್ಮ ತಮ್ಮೊಳಗೆ ಹರಟುತ್ತಿದ್ದರು. ಕುರಿಯ ವಾಸನೆಯಿಂದ ಹುಲಿಯು ಹೊರಬೀಳಬಹುದೆಂದು ಹಾದಿಯನ್ನು ನೋಡುತ್ತಿದ್ದ ರಾಮರಾಜನ ಕಣ್ಣಿಗೆ ಆ ಸುಂದರ ತರುಣಿಯ ಲಾವಣ್ಯಪ್ರಾಶನದ ಹೊಸದೊಂದು ಪ್ರಸಂಗವು ಬಿದ್ದಿದ್ದರಿಂದ ಆತನ ಮನಸ್ಸು ಇತ್ತಂಡವಾಯಿತು. ಒಬ್ಬನೇ ಪರಾಕ್ರಮಮನ್ನು ತೋರಿಸಬೇಕೆಂಬ ಉಬ್ಬಿನಿಂದ ಸಂಗಡ ಯಾರನ್ನೂ ಕರಕೊಳ್ಳದೆ. ಆತನು ತಾನೊಬ್ಬನೇ ಬೇಟೆಗೆ ಬಂದಿದ್ದನು. ಕುರಿಯನ್ನು ತಂದುಕೊಟ್ಟು ಕುರುಬನು ಅದನ್ನು ಮರಕ್ಕೆ ಕಟ್ಟಿ, ಎಲ್ಲ ಸಿದ್ಧತೆಯನ್ನು ಮಾಡಿದ ಮೇಲೆ ರಾಮರಾಜನು ಆತನಿಗೆ ಹೊರಟು ಹೋಗುವುದಕ್ಕೆ ಕಟ್ಟಪ್ಪಣೆ ಮಾಡಿದ್ದನು. ಇತ್ತ ತನ್ನ ಮರಿಗಳು ಬಂದು ಮೊಲೆ ಕುಡಿಯ ಹತ್ತಿದ್ದರಿಂದ, ಕುರಿಯ ಜಗ್ಗುಟವು ನಿಂತಿತು. ಬರಬರುತ್ತ ರಾಮರಾಜನ ಮನಸ್ಸನ್ನು ಆ ಸುಂದರ ತರುಣಿಯು ಸಂಪೂರ್ಣವಾಗಿ ಎಳಕೊಂಡದ್ದರಿಂದ ಆತನ ಮೇಲೆ ಆ ತಾಯಿಮಕ್ಕಳ ಪವಿತ್ರಪ್ರೇಮದ ಪರಿಣಾಮವಾಗಲಿ ಬಳಿಯಲ್ಲಿ ಹರಿಯುವ ನದಿಯ ಪ್ರವಾಹದ ಮಂಜುಳನಾದದ ಪರಿಣಾಮವಾಗಲಿ, ಇಳಿಯ ಹೊತ್ತಿನ ತಂಗಾಳಿಯ ಸುಖಸ್ವರ್ಷದ ಪರಿಣಾಮವಾಗಲಿ ಆಗಲಿಲ್ಲ. ಯಾವ ಪಾಪವನ್ನೂ ಅರಿಯದಾ ಸುಂದರಿಯ ಮನಸ್ಸು. ಆ ನಿರಪರಾಧಿಗಳಾದ ಮೂಕ ಪ್ರಾಣಿಗಳ ಕಡೆಗೆ ತಿರುಗಿತು. ಆ ತಾಯಿಮಕ್ಕಳ ಅಕ್ಕಿತ್ತಿಮ ಪ್ರೇಮವನ್ನು ನೋಡಿ, ಮುಗುಳ್ಳಗೆ ನಗುತ್ತ ಆಕೆಯು ಅವುಗಳ ಬಳಿಗೆ ಕೌತುಕದಿಂದ ಬರುತ್ತಲಿದ್ದಳು, ಆ ಸುಂದರ ತರುಣಿಯ ಮನೋಹರ ಮುಖವನ್ನೂ, ತೇಜಃಪುಂಜವಾದ ವಿಶಾಲ ನೇತ್ರಗಳನ್ನೂ, ಮಂದಗಮನವನ್ನೂ, ನೋಡುವ ಭರದಲ್ಲಿ, ರಾಮರಾಜನು ಅನ್ಯ ವಿಷಯಗಳನ್ನು ಮರೆತನು. ಆತನಿಗೆ ತನ್ನ ಕೈಯೊಳಗಿನ ತುಬಾಕಿಯ ನೆನಪೂ ಉಳಿಯಲಿಲ್ಲ ; ಹುಲಿಯ ಸ್ಮರಣವಾಗಲಿಲ್ಲ ; ತಾನು ಯಾರು, ಯಾಕೆ ಬಂದೆನು, ಎಲ್ಲಿ ಕುಳಿತಿರುವೆನು ಎಂಬುದರ ಅರಿವು ಸಹ ನಿಲ್ಲಲಿಲ್ಲ; ಆತನು ಎಲ್ಲವನ್ನು ಮರೆತು ಎವೆಯಿಕ್ಕದೆ ಒಂದೇಸಮನೆ ಆ ತರುಣಿಯನ್ನು ನೋಡುತ್ತ ಕುಳಿತುಕೊಂಡಿದ್ದನು.

ಇತ್ತ ಆ ತರುಣಿಯು ಕುರಿಯು ಹಾಗೂ ಕುರಿಮರಿಗಳ ಪ್ರೇಮದ ಪ್ರಭಾವವನ್ನು ಕೌತುಕದಿಂದ ನೋಡುತ್ತ, ಅವುಗಳ ಬಳಿಗೆ ಬಂದು, ಆ ಕುರಿಯನ್ನು ಕುರಿತು ಉದ್‌ಭಾಷೆಯಿಂದ-ಯಾವ ದುಷ್ಟನು ನಿನ್ನನ್ನು ಕಟ್ಟಿದ್ದಾನೆ ! ನಿಲ್ಲು ನಾನು ನಿನ್ನನ್ನು ಈಗ ಬಿಚ್ಚಿಬಿಡುತ್ತೇನೆ ಎಂದು ನುಡಿಯುತ್ತ ಕುರಿಯ ಕೊರಳ ಹಗ್ಗವನ್ನು ಬಿಚ್ಚಿ ಹೋದಳು. ಆಕೆಯ ಪ್ರಯತ್ನಕ್ಕೆ ಪ್ರತಿಬಂಧ ಮಾಡುವದೊತ್ತಟ್ಟಿಗೆ ಉಳಿದು, ರಾಮರಾಜನು ಆಕೆಯ ಚಲನವಲನವನ್ನೂ, ಲಲಿತವಾದ ಮನೋಹರ ಹಾವಭಾವವನ್ನೂ ನೋಡುವುದರಲ್ಲಿ ಮಗ್ನನಾಗಿ ಹೋದನು. ಆತನು ಹೀಗೆಯೇ ಎಷ್ಟು ಹೊತ್ತು ಮಗ್ನನಾಗಿರುತ್ತಿದ್ದನೋ ತಿಳಿಯದು. ಆದರೆ ಆತನನ್ನು ಎಚ್ಚರಗೊಳಿಸುವಂಥ ಒಂದು ಭಯಂಕರ ಪ್ರಸಂಗವು ಅಕಸ್ಮಾತ್ತಾಗಿ ಒದಗಿ, ಆತನ ಚಿತ್ತವು ಚಂಚಲವಾಯಿತು. ಕುರಿಯನ್ನು ಗಿಡಕ್ಕೆ ಕಟ್ಟಿಹೋದ ಕುರುಬನು ಗುಲ್ಲುಮಾಡಿ ಎಬ್ಬಿಸಿದ್ದರಿಂದಲೋ ಕುರಿಯ ವಾಸನೆಯಿಂದಲೋ, ಬೇರೆ ಯಾವ ಕಾರಣದಿಂದಲೋ ಆ ಭಯಂಕರವಾದ ಹುಲಿಯು ಗುರುಗುಟ್ಟುತ್ತ ಎದ್ದಿತು. ಅದರ ಗುರುಗುಟ್ಟುವ ಧ್ವನಿಯು ರಾಮರಾಜನಿಗೆ ಸ್ಪಷ್ಟವಾಗಿ ಕೇಳಿಸಹತ್ತಿತು. ಇನ್ನು ಈ ಹುಲಿಯು ಇತ್ತ ಕಡೆಗೆ ಬಂದು, ಕುರಿಯ ಮೇಲಾಗಲಿ ಸುಂದರಿಯ ಮೇಲಾಗಲಿ, ಹಾರಿ, ಪ್ರಾಣಹರಣ ಮಾಡುವದೆಂದು ರಾಮರಾಜನು ತಿಳಿದನು. ಆ ತರುಣಿಯೊಬ್ಬಳು ಅಲ್ಲಿ ಇರದಿದ್ದರೆ, ಆತನಿಗೆ ಯಾತರ ಚಿಂತೆಯೂ ಇದ್ದಿಲ್ಲ. ಆತನು ಒಂದು ಕ್ಷಣದಲ್ಲಿ ಗುಂಡುಹಾಕಿ ಹುಲಿಯನ್ನು ಕೊಲ್ಲುತ್ತಿದ್ದನು. ಆದರೆ ಈಗ ಹಾಗೆ ಮಾಡುವ ಹಾಗಿದ್ದಿಲ್ಲ. ಕುರಿಯ ಬಳಿಯಲ್ಲಿ ನಿಂತಿದ್ದ ಸುಂದರಿಯನ್ನು ಬೆನ್ನಿಗೆ ಹಾಕಿಕೊಂಡು ಹುಲಿಗೆ ಎದುರಾಗಿ ನಿಂತು ಅದನ್ನು ಆತನು ಕೊಲ್ಲದಿದ್ದರೆ, ಆಕೆಯ ಪ್ರಾಣ ರಕ್ಷಣವಾಗುವಂತೆ ಇದ್ದಿಲ್ಲ. ಆದ್ದರಿಂದ ಮಹಾಸಾಹಸಿಯಾದ ರಾಮರಾಜನು ತುಬಾಕಿಯನ್ನು ಜೋಕೆಯಿಂದ ಹಿಡಿದು ಗಿಡದ ಮೇಲಿಂದ ಕೆಳಗೆ ದುಮುಕಿದನು. ಅಷ್ಟರಲ್ಲಿ ಹುಲಿಯು ಕುರಿಯನ್ನು ಹಿಡಿದಿತ್ತು. ಇನ್ನು ಗುಂಡು ಹಾಕುವದು ಅವಶ್ಯಕವಾಗಿ ತೋರಲು ರಾಮರಾಜನು ತುಬಾಕಿಯನ್ನು ಬಿಸುಟು, ಟೊಂಕದಲ್ಲಿ ಅಲೆದಾಡುತ್ತಿದ್ದ ಕಠಾರಿಯನ್ನು ಕೈಯಲ್ಲಿ ತಕ್ಕೊಂಡು ಹುಲಿಯ ಹೊಟ್ಟೆಯ ಬುಡದಲ್ಲಿ ಸೇರಿಸಿದನು. ಹುಲಿಯ ಬಾಯಲ್ಲಿ ಕುರಿಯಿದ್ದದ್ದರಿಂದಾಗಲಿ, ಬೇರೆ ಯಾವ ಕಾರಣದಿಂದೇ ಆಗಲಿ, ಅದರ ಆಯಕಟ್ಟಿನ ಸ್ಥಳ ನೋಡಿ ಒಂದೇ ಸಮನೆ ಕಠಾರಿಯಿಂದ ಇರಿಯಲಿಕ್ಕೆ ಆತನಿಗೆ ಅನುಕೂಲವಾಯಿತು. ಹುಲಿಯು ಬಾಯೊಳಗಿನ ಕುರಿಯನ್ನು ಚಲ್ಲಿಕೊಟ್ಟು, ರಾಮರಾಜನನ್ನು ಹಿಡಿಯಲು ಹಾತೊರೆಯಿತು. ಹೀಗೆ ಒಂದೇ ಸಮನೆ ಅವರಿಬ್ಬರ

ಗುಡುಮುರಿಗೆಯು ನಡೆದಿರಲು, ರಾಮರಾಜನ ಕಠಾರಿಯ ಇರಿತಗಳಿಂದ ಹುಲಿಯು ನೆಲಕ್ಕೆ ಉರುಳಿತು. ಹುಲಿಯ ಕಾಟ ತಪ್ಪುವವರೆಗೆ ರಾಮರಾಜನಿಗೆ ಆ ಸುಂದರಿ ಯೋಗಕ್ಷೇಮಕ್ಕೆ ಅನುಕೂಲವಾಗಲಿಲ್ಲ. ನೆಲಕ್ಕುರುಳಿ ಆಕ್ರೋಶಮಾಡುವ ಹುಲಿಯು ಇನ್ನು ಮೇಲಕ್ಕೆಳಲಾರದೆಂದು ಮನಗಂಡು, ರಾಮರಾಜನು ಸುಂದರಿಯ ಕಡೆಗೆ ಹೊರಳಿದನು. ಆಗ ಆಕೆಯು ಮೂರ್ಛಿತಳಾಗಿ ಭೂಮಿಯಲ್ಲಿ ಒರಗಿದ್ದಳು. ಮೊದಲು ಹುಲಿಯನ್ನು ಪೂರಾ ಕೊಲ್ಲಬೇಕೋ, ಸುಂದರಿಯನ್ನು ಎಚ್ಚರಗೊಳಿಸಬೇಕೋ ಎಂಬ ವಿಚಾರವು ರಾಮರಾಜನ ಮನಸ್ಸಿನಲ್ಲಿ ಉತ್ಪನ್ನವಾಯಿತು. ಆದರೆ ವಿಚಾರ ಮಾಡುತ್ತ ಕುಳಿತುಕೊಳ್ಳಲಿಕ್ಕೆ ಆಗ ಸಮಯವಿದ್ದಿಲ್ಲ. ಆತನು ತೀರ ನಿಶ್ಚಾಣವಾಗಿದ್ದ ಹುಲಿಯ ಗೊಡವೆಯನ್ನು ಬಿಟ್ಟು, ಆ ಮನೋಹರಳಾದ ಯೌವನ ಸುಂದರಿಯನ್ನು ಜಾಗ್ರತಗೊಳಿಸುವ ಉಪಾಯವನ್ನು ನಡೆಸಿದನು.

ರಾಮರಾಜನು ಮೂರ್ಛಿತಳಾದ ಆ ತರುಣಿಯನ್ನು ದೂರ ಎತ್ತಿಕೊಂಡು ಹೋಗಿ, ತನ್ನ ಸೆಲ್ಯೆಯ ಸೆರಗನ್ನು ನದಿಯಲ್ಲಿ ಅದ್ದಿಕೊಂಡು ಬಂದು ಶೀತೋಪಚಾರ ಮಾಡಹತ್ತಿದನು. ಕಣ್ಣಿಗೆ ನೀರು ಹಚ್ಚಿ ನೆತ್ತಿಗೆ ನೀರು ತಟ್ಟಿ ಗಾಳಿಹಾಕಹತ್ತಿದ ಸ್ವಲ್ಪ ಹೊತ್ತಿನ ಮೇಲೆ ಆ ತರುಣಿಯು ಸ್ವಲ್ಪ ಚೇತರಿಸಿ ಕಣ್ಣು ತೆರೆದಳು; ಆದರೆ ಅಷ್ಟರಲ್ಲಿ ರಾಮರಾಜನ ಮನಸ್ಸಿಗೆ ಏನೊ ಹೊಳೆದು, ಆತನು ಅರ್ಧ ಎಚ್ಚತ್ತಿದ್ದ ಆ ಸುಂದರಿಯನ್ನು ತನ್ನ ಕುದುರೆ ಕಟ್ಟಿದ ಗಿಡದ ಬಳಿಗೆ ಎತ್ತಿಕೊಂಡು ಹೋಗಿ, ಆಕೆಯನ್ನು ಕುದುರೆಯ ಮೇಲೆ ಅಡ್ಡ ಮಲಗಿಸಿ, ತಾನೂ ಕುದುರೆಯನ್ನು ಹತ್ತಿ ವೇಗದಿಂದ ಸಾಗಿದನು. ಇಷ್ಟಾದರೂ ಆ ತರುಣಿಯು ಪೂರ್ಣವಾಗಿ ಎಚ್ಚತ್ತಿರಲಿಲ್ಲ. ಈ ತರುಣನು ಯಾರು, ಈತನು ಏನು ಮಾಡುವನು ಎಂಬುದರ ಪ್ರಜ್ಞೆಯೂ ಆಕೆಗೆ ಇದ್ದಿಲ್ಲ. ಕುದುರೆಯನ್ನು ಒಂದೇ ಸಮನೆ ಓಡಿಸುತ್ತ ಸಾಗಿದ ರಾಮರಾಜನು, ವಿಜಯನಗರದಿಂದ ಕೆಲವು ಹರಿದಾರಿಯ ಮೇಲಿದ್ದ ಕುಂಜವನನೆಂಬ ಮನೋಹರವಾದ ತನ್ನ ಉದ್ಯಾನಕ್ಕೆ ಬಂದೇ ನಿಂತುಕೊಂಡನು. ಆ ಉದ್ಯಾನದ ಮಧ್ಯದಲ್ಲಿ ಒಂದು ಸುಂದರವಾದ ಮಂದಿರವು ಒಪ್ಪುತ್ತಿತ್ತು. ರಾಮರಾಜನು ಆ ಮಂದಿರದಲ್ಲಿಯ ಒಂದು ಕೋಣೆಯಲ್ಲಿ ಮಂಡಿಸಿದ್ದ ಪಲ್ಲಂಗದಲ್ಲಿ ಆ ತರುಣಿಯನ್ನು ಮಲಗಿಸಿ, ಆಕೆಯನ್ನು ಸಂಪೂರ್ಣವಾಗಿ ಎಚ್ಚರಗೊಳಿಸುವ ಉಪಾಯಗಳನ್ನು ನಡೆಸಿದನು. ಕೆಲಹೊತ್ತಿನ ಮೇಲೆ ಆ ತರುಣಿಯು ಎಚ್ಚತ್ತು ಕಣ್ಣೆರೆದು ನೋಡಲು ಮಚ್ಚರದಾನಿಯನ್ನು ಹಾಕಿದ ಒಂದು ಪಲ್ಲಂಗದ ಮೇಲೆ ಮಲಗಿದ್ದು ಬಳಿಯಲ್ಲಿ ಒಬ್ಬ ಸುಂದರನಾದ ತರುಣನು ಕುಳಿತಿರುವನೆಂಬುದು

ಆಕೆಗೆ ಗೊತ್ತಾಯಿತು. ಕೂಡಲೇ ಆಕೆಯು ಮೆಟ್ಟಿಬಿದ್ದು, ಚಟ್ಟನೆ ಎದ್ದು ಪಲ್ಲಂಗದಿಂದ ಇಳಿದು ಕೆಳಗೆ ನಿಂತುಕೊಂಡಳು. ಆಗ ರಾಮರಾಜನು ಅಚ್ಚು ಫಾರಸೀ ಭಾಷೆಯಿಂದ ಆ ತರುಣಿಯನ್ನು ಕುರಿತು- “ತಾವು ಏಳಬಾರದು, ಇನ್ನೂ ನಿಮ್ಮ ಪ್ರಕೃತಿಯು ನೆಟ್ಟಗಾಗಲಿಲ್ಲ, ಸ್ವಸ್ಥ ಮಲಗಿಕೊಳ್ಳಬೇಕು, ಹುಲಿಯ ಭಯವೇನೂ ಇಲ್ಲಿ ಇರುವುದಿಲ್ಲ” ಎಂದು ನುಡಿದ ಕೂಡಲೇ ಆ ತರುಣಿಗೆ ಹೊಳೆಯ ದಂಡೆಯ ನೆನಪು ಆಗಿ, ಅಲ್ಲಿಯ ಭಯಂಕರವಾದ ನೋಟವು ಆಕೆಯ ಕಣ್ಣಿಗೆ ಕಟ್ಟಿತು. ಬಿರುಗಾಳಿಗೆ ತತ್ತರಿಸುವ ಬಳ್ಳಿಯಂತೆ ಆಕೆಯು ಗದಗದ ನಡುಗಹತ್ತಿದಳು, ಸ್ವಲ್ಪ ಹೊತ್ತಿನ ಮೇಲೆ ಆಕೆಯು ಸಮಾಧಾನ ತಾಳಿ ರಾಮರಾಜನನ್ನು ಕುರಿತು-

ತರುಣಿ- ನನ್ನನ್ನು ಆ ಭಯಂಕರವಾದ ಹುಲಿಯ ಬಾಯೊಳಗಿಂದ ಬಿಡಿಸಿದವರು ತಾವೇ ಏನು ?

ರಾಮರಾಜ- ಹೌದು; ಕ್ಷೂರ ವ್ಯಾಘ್ರನ ದವಡೆಯೊಳಗಿಂದ ಚಿಗುರೆಯನ್ನು ಬಿಡಿಸಿ, ಬೇಟೆಯಲ್ಲಿ ಎರಡು ಫಲಗಳನ್ನು ಸಂಪಾದಿಸಿದ ಮಹದ್ಭಾಗ್ಯ ಶಾಲಿಯು.

ತರುಣಿ- ಆದರೆ ನನ್ನವರು ಎಲ್ಲಿದ್ದಾರೆ ?

ರಾಮರಾಜ- ನಾನೂ ನಿಮ್ಮವನೇ ಇರುತ್ತೇನೆ ; ಹಾಗೂ ಮರಣ ಪರ್ಯಂತರವಾಗಿ ನಿಮ್ಮವನೆನಿಸಿಕೊಳ್ಳುವ ಮಹದ್ಭಾಗ್ಯವು ದೊರೆಯಬೇಕೆಂದು ಮನಃಪೂರ್ವಕವಾಗಿ ನಾನು ಇಚ್ಛಿಸುತ್ತೇನೆ.

ತರುಣಿ- ತಾವು ಯಾರು ?

ರಾಮರಾಜ- ಇಂದಿನವರೆಗೆ ನಾನು ವಿಜಯನಗರದ ರಾಜ್ಯದೊಳಗಿನ ಒಬ್ಬ ದೊಡ್ಡ ಸರದಾನ ಮಗನು ಮಾತ್ರ ಆಗಿದ್ದೆನು, ಇಂದಿನಿಂದ ತಮ್ಮ ದಾಸನೂ ಆಗಿರುವೆನು.

ತರುಣಿ- ಆದರೆ ನಮ್ಮವರು ಎಲ್ಲಿದ್ದಾರೆ.

ರಾಮರಾಜ-ಅವರು ಎಲ್ಲಿರುವರೆಂಬುದನ್ನು ನೋಡಲಿಕ್ಕೆ ಆಗ ನನಗೆ ಕೂಡಲೇ ಆಗಲೇ ಇಲ್ಲ. ಕತ್ತಲಾಗುತ್ತದೆಂದು ತಮ್ಮನ್ನು ಕರಕೊಂಡು ಬಂದುಬಿಟ್ಟೆನು. ಇನ್ನು ನಿಮಗೆ ಪೂರಾ ನೆಟ್ಟಗಾದಮೇಲೆ ನಿಮ್ಮ ಅಪ್ಪಣೆಯಿಂದ ನಿಮ್ಮ ಮನೆಯವರನ್ನು ಹುಡುಕಿಸುವೆನು.

ತರುಣಿ-ನನ್ನನ್ನು ಸಂಗಡ ಕರಕೊಂಡು ಹೋಗಿಯೇ ನನ್ನ ಮನೆಯವರನ್ನು ಹುಡುಕಿ, ಅವರ ಬಳಿಗೆ ನನ್ನನ್ನು ಕಳಿಸಬೇಕು.

ರಾಮರಾಜ- ಆಮೇಲೆ ನಿನ್ನನ್ನು ಯಾರಿಗೆ ಒಪ್ಪಿಸಲಿ ? ನನ್ನ ಗತಿಯೇನು ? ನನ್ನಿಂದ ತಮ್ಮ ಸಂರಕ್ಷಣೆಯಾದಂತೆ. ಇನ್ನು ತಾವು ನನ್ನನ್ನು ರಕ್ಷಿಸಲೇಬೇಕು.

ತರುಣಿ- ಇದೇನು ಮಾತು ? ಅನಾಥಳಾದ ನಾನು ನಿಮ್ಮನ್ನು ಹ್ಯಾಗೆ ರಕ್ಷಿಸುವೆನು ?

ರಾಮರಾಜ-ಈಗ ನೀವು ಅನಾಥರಾಗಿರುವಿರಾ ! ಹೀಗೆ ನುಡಿಯಲಾಗದು. ನಿಮ್ಮ ಸಂರಕ್ಷಣಕ್ಕಾಗಿ ಈಗೊಂದು ಸಾರಿ ನನ್ನ ಪ್ರಾಣವನ್ನು ಸಂಕಟಕ್ಕೆ ಗುರಿಮಾಡಿದ್ದೆನು. ಇನ್ನು ಮೇಲೆ ನನ್ನ ಜೀವಮಾನವಿರುವ ತನಕ ನಿಮ್ಮ ಸಂರಕ್ಷಣಕ್ಕಾಗಿ ಜೀವವನ್ನಾದರೂ ಕೊಟ್ಟೇನು; ನಿಮ್ಮ ಕೂದಲು ಕೊಂಕಗೊಡಲಿಕ್ಕಿಲ್ಲ. ಇನ್ನು ಮೇಲೆ ಇಲ್ಲಿಂದ ಹೋಗುವ ಮಾತು ಮಾತ್ರ ನೀವು ತೆಗೆಯಬೇಡಿರಿ.

ತರುಣಿ- ಏನು ! ನನ್ನನ್ನು ನೀವು ಇಲ್ಲಿಯೇ ಇಟ್ಟುಕೊಳ್ಳುವಿರೋ ?

ರಾಮರಾಜ- ನಾನು ಇಟ್ಟುಕೊಳ್ಳುವುದಿಲ್ಲ. ನೀವೇ ಇದ್ದು, ನನ್ನ ಪ್ರಾಣವನ್ನು ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಿರಿ.

ಈ ಮಾತುಗಳಿಗೆ ಏನೆಂದು ಉತ್ತರಕೊಡಬೇಕೆಂಬುದು ಆ ತರುಣಿಗೆ ಗೊತ್ತಾಗದ್ದರಿಂದ, ಸುಮ್ಮನೆ ನಿಂತುಕೊಂಡಳು. ಸ್ವಲ್ಪಹೊತ್ತಿನ ಮೇಲೆ ತುಸು ಧೈರ್ಯ ತಾಳಿ -

ತರುಣಿ- ನನ್ನ ಅತ್ತೆ, ನನ್ನ ಸೋದರಮಾವ, ನನ್ನ ಮಾರ್ಜಿನೆ, ನನ್ನ ಅಣ್ಣ ಇವರು ಏನೆಂದಾರು ?

ರಾಮರಾಜ-ಹುಲಿಯು ತಿಂದಿತೆಂದು ಅಂದಾರು ! ನಾಲ್ಕೂ ಕಡೆಯಲ್ಲಿ ಹುಡುಕಿ, ನಿರಾಶೆಪಟ್ಟು, ಈಗ ಮುಂದೆ ಹೋಗಬೇಕೆಂದು ಹೊರಟಿರುವ ಸ್ಥಳಕ್ಕೆ, ಅಥವಾ ಹಿಂದಕ್ಕೆ ತಿರುಗಿ ತಮ್ಮ ಊರಿಗೆ ಹೋದಾರು.

ತರುಣಿ- ಹಾಗಾದರೆ ನಾನು ಹುಲಿಯ ಬಾಯೊಳಗಿಂದ ಪಾರಾಗಿ ಏನು ಉಪಯೋಗವಾದ ಹಾಗಾಯಿತು.

ರಾಮರಾಜ- ನೀವು ಪಾರಾದದ್ದರ ಉಪಯೋಗವು ಅವರಿಗೆ ಇರಲಿಕ್ಕಿಲ್ಲ; ಆದರೆ ನನಗಂತೂ ಇರುತ್ತದಷ್ಟೆ ? ನನಗೆ ಒಬ್ಬ ಸುಂದರ ದೇವತೆಯು ಲಭಿಸಿದ್ದೇನು ಸಾಮಾನ್ಯ ಭಾಗ್ಯವೇನು ? ಈವರೆಗೆ ಮುಸುಲ್ಮಾನರು ಅಪ್ಸರೆಯರಂಥ ನಮ್ಮ ಎಷ್ಟೋ ಹಿಂದೂ ತರುಣಿಯರನ್ನು ಅಪಹರಿಸಿಕೊಂಡು ಹೋದರು. ಇಂದು ನಾನು ಅವರ ಒಬ್ಬ ಅಪ್ಸರೆಯನ್ನು ಸಂಪಾದಿಸಿರುತ್ತೇನೆ. ಆ ಅಪ್ಸರೆಯ ಪ್ರಾಣರಕ್ಷಣದ ಕಾರ್ಯದಲ್ಲಿ ನನ್ನ ಪ್ರಾಣವನ್ನು ಒಡ್ಡಿ ಪಾರಾಗಲು, ಅದರ ಫಲವನ್ನು ಅನುಭವಿಸುವದಕ್ಕೂ ನನಗೆ ಆಸ್ವದವಿರಬಾರದೇನು ? ಮಾರ್ಜಿನೆಯು ಯಾರು ?

ತರುಣಿ- ಅದೇಕೆ ? ಮಾರ್ಜಿನೆಯನ್ನೇ ಕೇಳುವದೇಕೆ ? ಮಾರ್ಜಿನೆಯೆಂದರೆ ನನ್ನ ಎರಡನೆಯ ತಾಯಿಯೇ ಸರಿ. ತಾಯಿಗಿಂತ ಹೆಚ್ಚಾಗಿ

ಆಕೆಯು ನನ್ನನ್ನು ಪ್ರೀತಿಯಿಂದ ರಕ್ಷಿಸುತ್ತಾಳೆ. ಅಂಥವಳು ಇಂದು ನನ್ನನ್ನು ಅಗಲಿದಳು. ಪರವರದಿಗಾರ, ಎಂಥ ಪ್ರಸಂಗವನ್ನು ನನ್ನ ಮೇಲೆ ತಂದೆಯಲ್ಲ! ನಾವು ಯಾವ ಕೆಲಸಕ್ಕೆ ಹೋಗುತ್ತಿದ್ದೆವು, ಇದೇನು ಗತಿ.....

ಈ ಮೇರೆಗೆ ನುಡಿದು ಆ ತರುಣಿಯು ಒಂದೇ ಸಮನೆ ಕಣ್ಣೀರು ಸುರಿಸಿ ಹತ್ತಿದಳು. ರಾಮರಾಜನು ಆಕೆಯನ್ನು ಸಮಾಧಾನಗೊಳಿಸಿಹತ್ತಿದನು. ಆತನು ತರುಣಿಗೆ-ಇನ್ನು ನೀವು ಹೀಗೆ ಅಳುತ್ತ ಕುಳಿತುಕೊಂಡರೆ ಆಗುವದೇನು? ನಾನು ನಿಮ್ಮವರನ್ನು ಹುಡುಕಿಸಿ ಕರಕೊಂಡು ಬರುವೆನು ನಿಮ್ಮ ಮಾರ್ಜನೆಯೋ ಯಾರು, ಆಕೆಯನ್ನಂತು ಎಲ್ಲಿದ್ದರೂ ಹುಡುಕಿಸುವೆನು. ಈಗ ನೀವು ಮೋರೆ ತೊಳಕೊಂಡು ಊಟ ಮಾಡಿ ಸ್ವಸ್ಥ ಮಲಗಿಕೊಳ್ಳಬೇಕು. ನಾಳೆ ಬೆಳಗಾದ ಬಳಿಕ ನಿಮ್ಮ ಮಾರ್ಜನೆಯ ತೋಧದ ಕೆಲಸವನ್ನು ಮೊದಲು ಮಾಡುವೆನು; ಆದರೆ ತಾವು ನನ್ನ ಮನಸ್ಸಿನ ಒಲವನ್ನನುಸರಿಸಿ ನಡೆಯಲು ನಿರ್ಧರಿಸಿ ನನ್ನ ಮನಸ್ಸನ್ನು ಸಮಾಧಾನ ಗೊಳಿಸಲೇಬೇಕು.

ಹೀಗೆ ನುಡಿದು ರಾಮರಾಜನು ಆ ತರುಣಿಯ ಕಡೆಗೆ ಆತುರದಿಂದ ನೋಡುತ್ತಿರಲು, ಆ ತರುಣಿಯು ನೆಲವನ್ನು ನೋಡುತ್ತ ಏನೋ ವಿಚಾರ ಮಾಡುತ್ತಿದ್ದಳು. ಆಕೆಯು ಸರ್ವಸಾಧಾರಣ ಮನುಷ್ಯಳಿದ್ದಿಲ್ಲ. ದೊಡ್ಡ ಸರದಾರನ ಮಗಳಿದ್ದಳು. ಒತ್ತಟ್ಟಿಗೆ ಕೃತಜ್ಞತೆ. ಮತ್ತೊತ್ತಟ್ಟಿಗೆ ಪ್ರೇಮ, ಇನ್ನೊತ್ತಟ್ಟಿಗೆ ಕುಲೀನತೆ ಈ ಮೂರರ ಜಗ್ಗಾಟದಲ್ಲಿ ಆಕೆಯು ಗಾಸಿಯಾಗ ಹತ್ತಿದಳು. ಜೀವದ ಹಂಗು ಇಲ್ಲದೆ ತನ್ನನ್ನು ಹುಲಿಯ ಬಾಯೊಳಗಿಂದ ಬಿಡಿಸಿದ ಕೃತಜ್ಞತೆಗೆ, ರಾಮರಾಜನ ಸೌಜನ್ಯ ಸುಂದರರೂಪ-ಶೌರ್ಯ-ಸಾಹಸಗಳೂ ಜೋಡಾಗಲು, ತಾರುಣ್ಯದ ಸ್ವಾಭಾವಿಕ ಧರ್ಮಕ್ಕನುಸರಿಸಿ ಆ ಸುಂದರಿಯ ಹೃದಯದಲ್ಲಿ ಪ್ರೇಮೋದಯವಾಯಿತು. ಆ ಪ್ರೇಮಕ್ಕೆ ರಾಮರಾಜನ ಸವಿಮಾತುಗಳಿಂದ ಕಳೆಯೇರಿ ಆ ತರುಣಿಯು ರಾಮರಾಜನ ಕೈಸೇರಬೇಕೆನ್ನುವುದರೊಳಗೆ ಕುಲೀನತೆಯು ಆಕೆಯನ್ನು ಹಿಂದಕ್ಕೆ ಜಗ್ಗುತ್ತಿತ್ತು ! ಮುಸುಲ್ಮಾನರೂ ಹಿಂದೂ ಜನರನ್ನು ಬಹಳವಾಗಿ ನಿಂದಿಸಿ, ಅವರನ್ನು ಕಾಫರರೆಂದು ಕರೆಯುತ್ತಿರಲು, ಇಂಥ ಹಿಂದೂ ತರುಣನಿಗೆ ಕುಲೀನಳಾದ ತಾನು ತನ್ನ ದೇಹವನ್ನು ಅರ್ಪಿಸಿ ಅಪವಿತ್ರವಾಗಲಿಕ್ಕೆ ಆ ತರುಣಿಯುಹಿಂಜರಿದರೆ ಆಶ್ಚರ್ಯವಲ್ಲ. ಆಕೆಯು ಈ ಮೂರರ ಎಳೆತದಿಂದ ಗಾಸಿಯಾಗಿ ರಾಮರಾಜನನ್ನು ಕುರಿತು-ತರುಣವೀರರೇ, ಹಿಂದುಗಳೆನಿಸುವ ನೀವು ನನ್ನ ಸೌಂದರ್ಯಕ್ಕೆ ಮೋಹಿಸಿ, ನಿಮ್ಮ ಧರ್ಮವಿರುದ್ಧವಾಗಿ ನನ್ನ ಸಮಾಗಮವನ್ನು ಬಯಸುತ್ತಿರುವಿರಿ ! ಇದು ಸರಿಯಲ್ಲ.

ನಿಮ್ಮ ಈ ಆತುರದ ಪ್ರೇಮವು ಕಡೆತನಕ ನನ್ನ ಮೇಲೆ ನಿಲ್ಲುವದೆಂತಲೂ ಹೇಳಲಾಗುವುದಿಲ್ಲ. ನನ್ನ ಮುಸಲ್ಮಾನ ಧರ್ಮಕ್ಕೆ ಕಳಂಕ ಉಂಟಾಗುವ ಕೆಲಸವನ್ನು ನೀವು ಮಾಡಿ, ಕಡೆಗೆ ಪ್ರಸಂಗವಶಾತ್ ಪ್ರೇಮಭಂಗವನ್ನು ಮಾಡಿದರೆ, ನೀವಾಗಿ ವಿನಾಶಾಂಕುರವನ್ನು ಉತ್ಪನ್ನ ಮಾಡಿದ ಹಾಗಾದೀತು. ಈ ಮಾತನ್ನು ನಾನು ಕಲಿತು ಆಡುತ್ತೇನೆಂದು ತಿಳಿಯಬೇಡಿರಿ. ಅಲ್ಲಾನೇ ನನ್ನ ಮುಖದಿಂದ ಈ ಮಾತನ್ನು ಆಡಿಸುವನೆಂದು ತಿಳಿಯಿರಿ, ಎಂದು ನುಡಿಯುತ್ತಿರಲು, ರಾಮರಾಜನು ಆತುರದಿಂದ-ಆಗಲಿ, ನಾನು ಹಾಗೆ ಕೃತಘ್ನನಾದ ಪಕ್ಷದಲ್ಲಿ ನೀವಂದಂತೆಯೇ ನನ್ನ ನಾಶವಾಗಲಿ. ಆ ನಾಶವನ್ನು ನಾನು ನನ್ನ ಕೃತಘ್ನತೆಯ ಯೋಗ್ಯ ಪ್ರಾಯಶ್ಚಿತ್ತವೆಂದು ತಿಳಿಯುವೆನು. ಅದರ ಚಿಂತೆ ಬೇಡ, ನಿಮ್ಮ ವಿಯೋಗದಿಂದ ನಾನು ಈಗಲೇ ನಾಶವನ್ನು ಹೊಂದುತ್ತಿರಲು, ಪ್ರಸಂಗವಶಾತ್ ವಿನಾಶಾಂಕುರವನ್ನು ಹುಟ್ಟಿಸಿಕೊಂಡರೆ ಹಾನಿಯೇನು ? ಮೊದಲು ಊಟವಾಗಲಿ, ನಿಮ್ಮ ಮಾರ್ಜನೆಯು ಬರುವತನಕ ಯಾವ ಮಾತೂ ಬೇಡ, ಎಂದು ಹೇಳಿ, ರಾಮರಾಜನು ಹೊರಟುಹೋದನು. ಆತನ ಅಪ್ಪಣೆಯಂತೆ ಒಬ್ಬ ವೃದ್ಧ ದಾಸಿಯು ಆ ತರುಣಿಯನ್ನು ಪರಾಮರ್ಶಿಸಹತ್ತಿದಳು.

* * * *

೨ನೆಯ ಪ್ರಕರಣ

ಎಲ ! ಇದೇನು ?

ಈ ಮೇರೆಗೆ ರಾಮರಾಜನು ತರುಣಿಗೆ ಹೇಳಿ ಮತ್ತೊಂದು ಕಡೆಗೆ ಹೊರಟುಹೋಗಲು, ಇತ್ತ ಆ ತರುಣಿಯ ಮನೆಯವರು ಬಹಳ ಹೊತ್ತಾದರೂ ತಮ್ಮ ಪ್ರಿಯ ಮೆಹರ್ಜಾನಳು ಬಾರದಿರುವದನ್ನು ನೋಡಿ ಚಟಪಡಿಸಿ, ಅವರಲ್ಲಿ ಒಬ್ಬಿಬ್ಬರು ಲಗುಬಗೆಯಿಂದ ಹೊಳೆಯ ದಂಡೆಗೆ ಬಂದರು. ಅಲ್ಲಿ ಒಂದು ಭಯಂಕರವಾದ ಹುಲಿಯು ಬಿದ್ದಿತು. ಅದನ್ನು ನೋಡಿ ಅವರು ಬೆದರುತ್ತ ಬೆದರುತ್ತ ಮುಂದಕ್ಕೆಹೋಗಿ ನಾಲ್ಕು ಕಡೆಗೆ ನೋಡಿದರು. ಆಗ ದೂರದಲ್ಲಿ ಒಂದು ತುಬಾಕಿಯೂ, ಒಂದು ಸತ್ತುಬಿದ್ದ ಕುರಿಯೂ, ಗಿಡದ ಮೇಲೆ ಮಂಜಿಕೆಯೂ ಅವರ ಕಣ್ಣಿಗೆ ಬಿದ್ದವು. ಇವನ್ನೆಲ್ಲ ನೋಡಿ ಅವರು ತಮ್ಮ ಮೆಹರ್ಜಾನಳ ಗತಿಯು ಹೀಗೆಯೇ ಆಯಿತೆಂದು ನಿರ್ಧರಿಸಲಾರದಾದರು. ಹುಲಿಯ ಭಯದಿಂದ ಮೆಹರ್ಜಾನಳು ಹೊಳೆಯಲ್ಲಿ ಬಿದ್ದಿರಬಹುದೆಂದು ತರ್ಕಿಸಿ, ಒಮ್ಮೆ ಅವರು ಹೊಳೆಯಲ್ಲಿ ಧುಮುಕಿ ಶೋಧಮಾಡಿದರು. ಮತ್ತೊಮ್ಮೆ ಅವರ ಮನಸ್ಸಿಗೆ, ಮೆಹರ್ಜಾನಳು ಎಲ್ಲಿಯಾದರೂ ಓಡಿಹೋಗಿರಬಹುದೆಂದು ವಿಚಾರವು ಹೊಳೆಯಿತು, ಆದರೆ ಮೆಹರ್ಜಾನಳನ್ನು ಹುಲಿಯು ಹಿಡಿದಂತೆ ಮಾತ್ರ ಅವರಿಗೆ ತೋರಲಿಲ್ಲ. ಯಾಕೆಂದರೆ ಮೆಹರ್ಜಾನಳ ಶರೀರದ ಇಲ್ಲವೆ ಶರೀರದ ಮೇಲಿನ ವಸ್ತ್ರಾಭರಣಗಳ ಗುರುತಿನ ಗಂಧವು ಸಹ ಅಲ್ಲಿ ಅವರಿಗೆ ತೋರುತ್ತಿದ್ದಿಲ್ಲ. ಹೊಳೆಯಲ್ಲಿ ಗೊತ್ತುಹತ್ತದ್ದರಿಂದ ಆಕೆಯು ಅರಣ್ಯದಲ್ಲಿ ಓಡಿಹೋಗಿ ಎಲ್ಲಿಯಾದರೂ ಅಡಗಿಕೊಂಡು ಕುಳಿತಿರಬಹುದೆಂದು ತರ್ಕಿಸಿ ಅವರು ಮೆಹರ್ಜಾನಳನ್ನು ಹೆಸರುಗೊಂಡು ಕೂಗಿ ಕೂಗಿ ಹುಡುಕುತ್ತಿದ್ದರು. ಅಷ್ಟರಲ್ಲಿ ಕತ್ತಲೆಯಾಯಿತು ; ಮೆಹರ್ಜಾನಳ ಗೊತ್ತು ಹತ್ತಲಿಲ್ಲ. ಅತ್ತ ಅವರು ಇಳಕೊಂಡ ಸ್ಥಳದಲ್ಲಿ ಹೆಂಗಸರು ಒಂದೇ ಸಮನೆ ಆಕ್ರೋಶ ಮಾಡುತ್ತಲಿದ್ದರು. ಅವರನ್ನು ಬಿಟ್ಟು ಬಹಳ ಹೊತ್ತು ಹುಡುಕುವದು ಅವರಿಗೆ ಸರಿದೋರಲಿಲ್ಲ. ಆದ್ದರಿಂದ ಅವರು ತಾವು ಇಳಕೊಂಡ ಸ್ಥಳಕ್ಕೆ ಹೋಗಿಬಿಟ್ಟರು. ಅವರ ಸಂಗಡ

ಮೆಹರ್ಜಾನಳು ಬಾರದಿರುವದನ್ನು ನೋಡಿ, ಹೆಂಗಸರು ಮತ್ತಷ್ಟು ಆಕ್ರೋಶ ಮಾಡತೊಡಗಿದರು. ಆಗ ಗಂಡಸರು ಅವರಿಗೆ ಸಿಟ್ಟುಮಾಡಿ ಸಮಾಧಾನಗೊಳಿಸಿ ಸುಮ್ಮನಿರಿಸಿದರು. ಅವರೊಳಗೆ ಮೆಹರ್ಜಾನಳ ಶೋಧದ ವಿಷಯವಾಗಿ ಬಹಳ ಚರ್ಚೆಯು ನಡೆಯಿತು. ಕೆಲವರಿಗೆ ಮೆಹರ್ಜಾನಳ ಶೋಧವಾಗುವದು ಅಶಕ್ಯವಾಗಿ ತೋರಿದ್ದರಿಂದ ಅವರು ಮುಂದಕ್ಕೆ ಸಾಗೋಣವೆಂದು ಹೇಳಿದರು. ಆದರೆ ಅವರಲ್ಲಿ ಒಬ್ಬ ದೃಢ ಸ್ವಭಾವದ ಪ್ರೌಢ ಸ್ತ್ರೀಯು-ಹಾಗೆ ಹೋಗುವದು ಸರಿಯಲ್ಲ. ನಾವು ಸಮೀಪದಲ್ಲಿರುವ ಮುದಗಲ್ಲಿಗೆ ಹೋಗಿ ಅಲ್ಲಿ ಶೋಧಮಾಡೋಣ ಹಿಂದಿನಿಂದ ಪಶ್ಚಾತ್ತಾಪ ಪಡುವದಕ್ಕಿಂತ ಈಗಲೇ ಆದಷ್ಟು ಶ್ರಮಪಟ್ಟು ಹುಡುಕುವದು ಯೋಗ್ಯವು. ಎಂದು ಹೇಳಿದಳು. ಕಡೆಗೆ ಆಕೆಯ ಮಾತೂ ಎಲ್ಲರಿಗೂ ಸಮರ್ಪಕವಾಗಿ ತೋರಿ ಅವರೆಲ್ಲರು ಮರುದಿನ ಬೆಳಗಾದಕೂಡಲೆ ಮುದಗಲ್ಲಿಗೆ ಹೋಗಿ, ಅಲ್ಲಿ ಮೆಹರ್ಜಾನಳ ಶೋಧವನ್ನು ನಡೆಸಿದರು.

ಇತ್ತ ರಾಮರಾಜನು ತನ್ನ ಆ ಸುಂದರ ತರುಣಿಯ, ಅಂದರೆ ಮೆಹರ್ಜಾನಳ ಮನೆಯವರ ಶೋಧಕ್ಕಾಗಿ ತನ್ನ ಸಂಗಡ ಒಬ್ಬ ಮನುಷ್ಯನನ್ನು ಕರಕೊಂಡು ಅವರು ಇಳಿದ ಸ್ಥಳಕ್ಕೆ ಹೊರಟನು. ರಾಮರಾಜನ ಸಂಗಡ ಬಂದ ಮನುಷ್ಯನ ಮೈಬಣ್ಣವು. ಎಣ್ಣೆಯಲ್ಲಿ ಅದ್ದಿದ ನೀರಲ ಹಣ್ಣಿನಷ್ಟುಕಪ್ಪಾಗಿತ್ತೆಂದು ಹೇಳಬಹುದು; ಆದರೆ ಆತನ ಕಣ್ಣುಗಳು ಬಹು ಹೊಳಪುಳ್ಳವಾಗಿದ್ದು, ಕೃಷ್ಣಸರ್ಪದ ಕಣ್ಣುಗಳಂತೆ ಅವು ಭಯಂಕರವಾಗಿದ್ದವು. ಅವರು ಆ ಇಳಿದ ಸ್ಥಳಕ್ಕೆ ಹೋಗಿ ಎಡಬಲದಲ್ಲಿ ವಿಚಾರಿಸಲು, ನಿನ್ನೆಇಲ್ಲಿ ಇಳಿಕೊಂಡವರು ಇಂದು ಮಂಜಾನೆ ಮುದಗಲ್ಲಿಗೆ ಹೋದರೆಂಬ ಸುದ್ದಿಯು ಹತ್ತಿತು. ಕೂಡಲೆ ಅವರು ಮುದಗಲ್ಲಿಗೆ ಬಂದು ಶೋಧಮಾಡಹತ್ತಿದರು. ರಾಮರಾಜನು ಶೋಧಮಾಡುವ ಕ್ರಮವನ್ನು ಮೊದಲೇ ಗೊತ್ತು ಮಾಡಿದ್ದನು. ಆ ಜನರನ್ನು ಮೊದಲು ದೂರದಿಂದ ನೋಡಿ ಅವರೊಳಗಿನ ಮಾರ್ಜನೆಯೆಂಬ ಸ್ತ್ರೀಯನ್ನು ಮಾತ್ರ ಬೇರೆ ಕರೆದು ಭಟ್ಟಿಯಾಗಬೇಕೆಂದು ಆತನು ತನ್ನ ಸೇವಕನಾದ ಆ ಧನಮಲ್ಲನಿಗೆ ಹೇಳಿದ್ದನು. ಧನಮಲ್ಲನು ಏನು ಹಂಚಿಕೆ ಮಾಡಿದನೋ ಏನೋ, ಆತನು ಮಾರ್ಜನೆಯನ್ನು ರಾಮರಾಜನ ಎದುರಿಗೆ ತಂದು ನಿಲ್ಲಿಸಿದನು. ಆಗ ರಾಮರಾಜನು ಮಾರ್ಜನೆಯನ್ನು ಕುರಿತು- ಮಾರ್ಜನೇ, ನಿನ್ನ ಮಗಳು ನೆಟ್ಟಗಿದ್ದಾಳೆ. ಆಕೆಯ ಬಳಿಗೆ ನೀನು ಹೋಗಬೇಕೆಂದು ಇಚ್ಛಿಸುತ್ತಿದ್ದರೆ, ಇಗೋ ಈ ಮನುಷ್ಯನ ಸಂಗಡ ನಡೆ. ನಿನ್ನ ಮಗಳ ಹೇಳಿಕೆಯಿಂದಲೇ ನಾವು ನಿನ್ನನ್ನು ಹುಡುಕುತ್ತಿದ್ದೆವು. ಎರಡನೆಯವರಿಗಾರಿಗಾದರೂ ಈ ಸುದ್ದಿಯನ್ನು ನೀನು ಹೇಳಿದರೆ, ನಿನ್ನ ಮಗಳ ಉಗುರು ಸಹ ನಿನ್ನ ಕಣ್ಣಿಗೆ

ಬೀಳಲಿಕ್ಕಿಲ್ಲ, ಎಂದು ಹೇಳಲು, ಆ ವೃದ್ಧ ಮಾರ್ಜೀನೆಯು ರಾಮರಾಜನ ತೇಜಸ್ಸನ್ನು ನೋಡಿ ಆತನ ಮಾತುಗಳನ್ನು ಕೇಳಿ ಮೊದಲು ಬೆದರಿದಳು. ಆಮೇಲೆ ಆಕೆಯು ಸ್ವಲ್ಪ ಧೈರ್ಯತಾಳಿ, ಮನಸ್ಸಿನಲ್ಲಿ,- ಈ ಗೌಡ ಬಂಗಾಲೀ ವಿದ್ಯೆಯು ಏನಿರುತ್ತದೆಂಬುದನ್ನು ಒಮ್ಮೆ ನೋಡಿಬಿಡೋಣ. ನನ್ನಂಥ ವೃದ್ಧ ಸ್ತ್ರೀಗೆ ಯಾರಿಂದ ಏನಾಗಬೇಕಾಗಿದೆ ? ಒಮ್ಮೆ ಮೆಹರ್ಜಾನಳು ನನ್ನ ಕಣ್ಣಿಗಾದರೂ ಬೀಳಲಿ, ಆಮೇಲೆ ನೋಡೋಣವಂತೆ, ಎಂದು ಯೋಚಿಸಿ,- “ನಾನು ಈ ಕರಿಯ ಮನುಷ್ಯನ ಕೂಡ ಹೋಗುವೆನು” ಎಂದು ರಾಮರಾಜನಿಗೆ ಹೇಳಿದಳು. ಆಗ ರಾಮರಾಜನು-ಈ ಕರಿಯ ಮನುಷ್ಯನು ಮೂಕನಿರುತ್ತಾನೆ. ಈತನಿಗೆ ಮಾತಾಡಲಿಕ್ಕೆ ಬರುವುದಿಲ್ಲ; ಈತನ ಹೆಸರು ಧನಮಲ್ಲ. ಎಂದು ಹೇಳಿ. ಕೂಡಲೆ ಎರಡು ಕುದುರೆಗಳನ್ನು ತಂದು ನಿಲ್ಲಿಸಲು, ಒಂದರ ಮೇಲೆ ಮಾರ್ಜೀನೆಯೂ, ಮತ್ತೊಂದರ ಮೇಲೆ ಧನಮಲ್ಲನೂ ಕುಳಿತುಕೊಂಡು ನಡೆದರು. ಧನಮಲ್ಲನು ಮೂರು ಸಂಜೆಗೆ ಮಾರ್ಜೀನೆಯನ್ನು ಕುಂಜವನಕ್ಕೆ ಮುಟ್ಟಿಸಿದನು. ಅಲ್ಲಿ ರಾಮರಾಜನು ಅವರಿಗೆ ಭೇಟಿಯಾಗಲು, ಅವರು ಮೂವರು ಕೂಡಿ ಮೆಹರ್ಜಾನಳಿರುವ ಮಂದಿರವನ್ನು ಹೊಕ್ಕರು.

ಆಗ ಮೆಹರ್ಜಾನಳು, ಬಗೆಬಗೆಯಾಗಿ ಆಲೋಚಿಸುತ್ತ ಕುಳಿತುಕೊಂಡಿದ್ದಳು, ಅಷ್ಟರಲ್ಲಿ, ರಾಮರಾಜನು ತಾನು ಆಡಿದಂತೆ ಮಾರ್ಜೀನೆಯನ್ನು ಕರೆಕೊಂಡು ಬಂದದ್ದನ್ನು ನೋಡಿ ಆ ಸುಂದರಿಯು ಸಂತೋಷಪಟ್ಟಳು. ರಾಮರಾಜನ ಸೌಂದರ್ಯದ ವಿಷಯವಾಗಿ ಆಕೆಯಲ್ಲಿ ಆದರವು ಉತ್ಪನ್ನವಾಯಿತು. ಇದನ್ನು ಚಾಣಾಕ್ಷನಾದ ರಾಮರಾಜನು ಅರಿತು. ಆಕೆಯನ್ನು ಕುರಿತು ಫಾರ್ಸೀ ಭಾಷೆಯಿಂದ-ನನ್ನ ಕೆಲಸವಾಯಿತು. ಅಷ್ಟೇನಂತೆ ನಡೆದುಕೊಂಡಿದ್ದೇನೆ. ಎಂದು ಹೇಳಿದನು. ಆಗ ರಾಮರಾಜನ ಮೇಲೆ ಮನಸ್ಸು ಕೂತಿದ್ದ ಮೆಹರ್ಜಾನಳ ಇಚ್ಛೆಯಿಲ್ಲದಿದ್ದರೂ, ಆಕೆಯ ಕಟಾಕ್ಷವು ರಾಮರಾಜನ ಮೇಲೆ ಧುಮುಕಿ ಆತನನ್ನು ಗಾಸಿಗೊಳಿಸಿತು. ಕೂಡಲೆ ಆಕೆಯ ಮುಗುಳು ನಗೆಯು ಪಳಕ್ಕನೆ ಮಿಂಚಿ. ಮೊದಲೇ ಗಾಸಿಯಾಗಿದ್ದ ರಾಮರಾಜನ ಹೃದಯವನ್ನು ಜುಮ್ಮೆಂದು ನಡುಗಿಸಿತು ! ಹೀಗೆ ಕಂಪಿತ ಹೃದಯದ ರಾಮರಾಜನು ಏನೋ ಒಂದು ಕೆಲಸದ ನೆವದಿಂದ ಹೊರಗೆ ಹೋಗುವವನಂತೆ ಅಲ್ಲಿಂದ ಹೊರಟುಹೋದನು. ಆಗ ವೃದ್ಧ ಮಾರ್ಜೀನೆಯು ಆ ತರುಣ ತರುಣಿಯರ ಪ್ರೇಮಬಂಧನ ನಾಟಕದ ಈ ಪ್ರಥಮಾಂಕವನ್ನು ನೋಡಿ ಆಶ್ಚರ್ಯಪಟ್ಟಳು. ಒಂದೆಂದರೆ ಒಂದೇ ದಿವಸದಲ್ಲಿ ಆದ ಸಹವಾಸದಿಂದ ಆ ಇಬ್ಬರು ತರುಣಿವಾರ

ರಸೈಕ್ಯದ ಆರಂಭವಾದದ್ದನ್ನು ನೋಡಿ ಆಕೆಗೆ ಸಮಾಧಾನವಾಗಲಿಲ್ಲ. ಪ್ರೇಮಬಂಧನದಲ್ಲಿ ಇಷ್ಟು ಆತುರವು ಕೆಲಸದಲ್ಲವೆಂದು ಆಕೆಗೆ ತೋರಿದ್ದು ಸಹಜವು. ಕುಲೀನ ಮುಸಲ್ಮಾನ ಮನೆತನದ ಮೆಹರ್ಜಾನಳು ತಿರಸ್ಕರಣೀಯವಾದ ಹಿಂದುವನ್ನು ಹೀಗೆ ಪ್ರೀತಿಸಹತ್ತಿದ ಕಾರಣವು ತಿಳಿಯದಾಯಿತು. ಆಕೆಯು ಮೆಹರ್ಜಾನಳನ್ನು ಕುರಿತು-ಬೇಟಾ, ಮೆಹರ್ಜಾನ, ಕಾಫರರೆನಿಸುವ ಹಿಂದೂ ಜನರು ಮುಸಲ್ಮಾನ ಕುಲೀನ ಸ್ತ್ರೀಯರ ಪ್ರೀತಿಗೆ ಪಾತ್ರರಾಗುವ ಕೌತುಕದ ಸಂಗತಿಯನ್ನು ನಾನು ಕೇಳಿರುವೆನು ; ಆದರೆ ಇದು ನಿನಗೆ ನಿಜವಾಗಿ ತೋರುವುದೋ ? ನಮ್ಮೆಲ್ಲರನ್ನು ಅಗಲಿ ನೀನು ಇಲ್ಲಿಗೆ ಹೇಗೆ ಬಂದೆ ? ನಿನ್ನ ಎಲ್ಲ ಪರಿವಾರವನ್ನು ಬಿಟ್ಟು ನನ್ನೊಬ್ಬಳನ್ನೇ ನೀನು ಕರೆಸಿದ ಕಾರಣವೇನು ? ನನಗೆ ಆ ತರುಣ ಹಿಂದುವು ಭೆಟ್ಟಿಯಾದಾಗಿನಿಂದ ಇಲ್ಲಿಯವರೆಗೆ ನಡೆದ ವಿಲಕ್ಷಣ ಸಂಗತಿಗಳ ಮೇಲಿಂದ ನನ್ನ ಮನಸ್ಸಿನಲ್ಲಿ ಇಲ್ಲದ ಕಲ್ಪನೆಗಳು ಬರುತ್ತಿವೆ. ಆದರೆ ಬೇಟಾ ಮೆಹರ್ಜಾನ, ನೀನು ನನಗೆ ಹೊಟ್ಟೆಯ ಮಗಳಿಗಿಂತಲೂ ಪ್ರಿಯಳಾಗಿರುತ್ತೀ. ನಡೆದ ಸಂಗತಿಯನ್ನು ಮರೆಮಾಚದೆ ಹೇಳು. ಎಂದು ನುಡಿಯಲು. ಮೆಹರ್ಜಾನಳು ಮೊದಲಿನಿಂದ ಕಡತನಕ ನಡೆದ ಯಾವತ್ತು ಸಂಗತಿಗಳನ್ನು ಮಾರ್ಜೀನೆಯ ಮುಂದೆ ಹೇಳಿದಳು. ಅದನ್ನು ಕೇಳಿ ಮಾರ್ಜೀನೆಯು ರಾಮರಾಜನ ಸದ್ಗುಣ-ಸೌಜನ್ಯಗಳಿಗಾಗಿ ಕೆಲಮಟ್ಟಿಗೆ ಸಮಾಧಾನಪಟ್ಟರೂ, ಆ ತರುಣನು ಪಾಪಪುಣ್ಯದ ಭಯವಿಲ್ಲದೆ, ಹಿಂದೂ ಜನರ ಶೀಲಕ್ಕೆ ವಿರುದ್ಧವಾಗಿ ಯವನ ತರುಣಿಯನ್ನು ಬಲಾತ್ಕಾರದಿಂದ ಅಪಹರಿಸಿದ್ದನ್ನು ಸ್ಮರಿಸಿ, ತರುಣನ ಮನಸ್ಸಿನ ಪವಿತ್ರತೆಯ ವಿಷಯವಾಗಿ ಆಕೆಯು ಶಂಕಿಸಿದಳು ; ಆದರೆ ಹಾಗೆ ತಾನು ಶಂಕಿಸಿದ ಲಕ್ಷಣವನ್ನು ಮಾತ್ರ ಹೊರಗೆ ತೋರಗೊಡದೆ, ಆಕೆಯು ಮೆಹರ್ಜಾನಳಿಗೆ-ಬೇಟಾ ಮೆಹರ್ಜಾನ, ಸಮಾಧಾನತಾಳು ನಾನು ರಾಮರಾಜನನ್ನು ಏಕಾಂತದಲ್ಲಿ ಕಂಡು, ಆಮೇಲೆ ನಿನಗೆ ಹೇಳುವೆನು. ಅಲ್ಲಿಯವರೆಗೆ ನಿನ್ನ ಹೃದಯದ ಗಾಂಭೀರ್ಯವನ್ನು ಕಳಕೊಳ್ಳಬೇಡ. ಎಂದು ಹೇಳಿದಳು !

ತರುಣನಾದ ರಾಮರಾಜನು ಮೆಹರ್ಜಾನಳ ಮನಸ್ಸನ್ನು ಒಲಿಸಿ ಕೊಳ್ಳುವುದಕ್ಕಾಗಿ ಅತ್ಯಂತ ಆತುರನಾಗಿದ್ದನು. ಮಾರ್ಜೀನೆಯನ್ನು ಒಡಂಬಡಿಸಿದರೆ ತನ್ನ ಕಾರ್ಯವು ಅನಾಯಾಸವಾಗಿ ಆಗುವುದೆಂದು ತಿಳಿದು ಆತನು ಏಕಾಂತದಲ್ಲಿ ಆಕೆಯನ್ನು ಕರೆಸಿಕೊಂಡನು. ಹೀಗೆ ಅವನು ತನ್ನನ್ನು ಕರೆಸಿಕೊಳ್ಳಬಹುದೆಂದು ಮಾರ್ಜೀನೆಯು ಮೊದಲೇ ತರ್ಕಿಸಿದ್ದಳು. ರಾಮರಾಜನು ತಟ್ಟನೆ

ಮಾರ್ಜನೆಯನ್ನು ಕುರಿತು ಮಾರ್ಜನೆ, ಮೆಹರ್ಜಾನಳು ನಡೆದ ಸಂಗತಿಯನ್ನೆಲ್ಲ ನಿನ್ನ ಮುಂದೆ ಹೇಳಿರಬಹುದು. ಆಕೆಗೆ ನನ್ನ ಹೃದಯವನ್ನು ಒಪ್ಪಿಸಿರುವೆನು. ಆಕೆಯ ಹೊರತು ನನ್ನ ಪ್ರಾಣವು ನಿಲ್ಲುವ ಹಾಗಿಲ್ಲ. ಆಕೆಯ ಸಲುವಾಗಿ ನನ್ನ ಪ್ರಾಣವನ್ನು ಗಂಡಾಂತರಕ್ಕೆ ಗುರಿಮಾಡಿ ಪಾರಾಗಿರುವೆನು : ಆದ್ದರಿಂದ ಮೆಹರ್ಜಾನಳು ನನ್ನ ಪ್ರತಾಪದ ಫಲವಾಗಿರುವಳು. ಮಾರ್ಜನೇ ನೀನೇ ಹೇಳು ; ಮುಸಲ್ಮಾನರು ಬಹುಜನ ಹಿಂದೂ ಕುಲೀನ ತರುಣಿಯರನ್ನು ಅಪಹರಿಸಿ, ಸರ್ವಸಾಧಾರಣ ಸ್ತ್ರೀಯರಂತೆ ಅವರನ್ನು ನಡೆಸಿಕೊಳ್ಳುತ್ತಿರಲು, ನಾನು ಮೆಹರ್ಜಾನಳನ್ನು ಪ್ರಾಣೇಶ್ವರಿಯೆಂದು ಸ್ವೀಕರಿಸಿ ಜನ್ಮವಿರುವತನಕ ಆಕೆಯನ್ನು ಪ್ರಾಣೇಶ್ವರಿಯೆಂತಲೇ ಭಾವಿಸಿ ನಡೆದುಕೊಂಡರೆ ತಪ್ಪೇನು ? ಯಾವ ಮುಸಲ್ಮಾನ ಸರದಾರನು ಹಿಂದೂ ತರುಣಿಯರನ್ನು ಅಪಹರಿಸುವ ವಿಷಯದಲ್ಲಿ ಇಷ್ಟು ಸೌಜನ್ಯವನ್ನು ತೋರಿಸಿರಬಹುದು ? ಬಲಾತ್ಕಾರದಿಂದ ನಿಜವಾದ ಪ್ರೇಮೋದಯವಾಗದು ; ಆದ್ದರಿಂದ ಸ್ವಸಂತೋಷದಿಂದಲೇ ಮೆಹರ್ಜಾನಳು ನನ್ನ ಮನೋದಯವನ್ನು ಪೂರ್ಣ ಮಾಡುವಂತೆ ನೀನು ಯತ್ನಿಸತಕ್ಕದ್ದು. ಎಂದು ಬಡಬಡ ಮಾತಾಡಿ ಬಿಡಲು. ಮಾರ್ಜನೆಯು ಮುಗುಳುನಗೆ ನಗುತ್ತ-ಮಹಾರಾಜ, ನಿಮ್ಮ ಸೌಜನ್ಯವನ್ನೂ ಸದ್ಗುಣವನ್ನೂ ಮೆಹರ್ಜಾನಳು ನನ್ನ ಮುಂದೆ ವರ್ಣಿಸಿದ್ದಾಳೆ. ನೀವಂತೂ ಆಕೆಯನ್ನು ಪ್ರಾಣೇಶ್ವರಿಯ ಪದವಿಗೇರಿಸಿ. ಆಕೆಗಿಂತ ಒಂದು ಹೆಜ್ಜೆಯನ್ನು ಮುಂದಕ್ಕೆ ಇಟ್ಟಿರುತ್ತೀರಿ. ನೀವಿಬ್ಬರೂ ತರುಣಿರಿರುವದರಿಂದ ಒಂದೆರಡು ದಿನದ ಸಹವಾಸದಲ್ಲಿ ಪರಸ್ಪರ ವಿಷಯವಾಗಿ ನೀವು ವಹಿಸಿದ ಸದಭಿಪ್ರಾಯದ ಬಗ್ಗೆ ನನಗೆ ಸಂಶಯವು ಉತ್ಪನ್ನವಾಗುತ್ತದೆ. ಕನ್ನಡ ವೀರರೇ. ನಿಜವಾದ ಪ್ರೇಮವು ಬಹುಜನರ ಹೃದಯದಲ್ಲಿ ಅವರ ಜನ್ಮದೊಳಗೆ ಉದಯವಾಗುತ್ತಿರುವುದಿಲ್ಲ. ಅಂಥ ಪ್ರೇಮವು ಸುದೈವದಿಂದ ನಿಮ್ಮಿಬ್ಬರ ಹೃದಯದಲ್ಲಿದ್ದರೆ. ಅದನ್ನು ಅಯೋಗ್ಯ ಸ್ಥಾನದಲ್ಲಿಟ್ಟು ನೀವಿಬ್ಬರೂ ಹಿಂದಿನಿಂದ ಪಶ್ಚಾತ್ತಾಪ ಪಡಬೇಡಿರೆಂದು ನಾನು ಸ್ಪಷ್ಟವಾಗಿ ಹೇಳುತ್ತೇನೆ ಮಹಾರಾಜ ಮೆಹರ್ಜಾನಳು ಅಬಲೆಯು, ಮೇಲೆ ಅಪ್ರಬುದ್ಧಳೂ ವ್ಯವಹಾರ ಜ್ಞಾನವಂತು ಆಕೆಗೆ ಇರುವುದೇ ಇಲ್ಲ. ಆಕೆಯು ಬೆಳ್ಳಗಿದ್ದದ್ದನ್ನೆಲ್ಲ ಹಾಲೆಂದು ತಿಳಿಯುವಳು ಆದರೆ ನಿಮ್ಮ ಮಾತು ಹಾಗಲ್ಲ. ನೀವು ಪುರುಷರು, ಮೇಲೆ ಪ್ರಬುದ್ಧರು : ಚಿಕ್ಕಂದಿನಲ್ಲಿ ಓದಿ ಬರೆದು, ಪ್ರಾಯದಲ್ಲಿ ರಾಜಕಾರಣಾದಿ ಕಾರಣಗಳಿಂದ ವ್ಯವಹಾರ ಜ್ಞಾನವನ್ನು ಪಡೆದವರು. ಅಂದಬಳಿಕ ಯೋಗ್ಯಾಯೋಗ್ಯಗಳ ವಿಚಾರವನ್ನು ನೀವು ಸಮಾಧಾನದಿಂದ ಮಾಡತಕ್ಕದ್ದು;

ಹೀಗಿರಲು, ವಿವಾಹ ವಿಷಯದಲ್ಲಿ ಅತ್ಯಂತ ಅವಶ್ಯವಾಗಿರುವ ಸಾವಧಾನವನ್ನು ತಾಳದೆ, ಮೆಹರ್ಜಾನಳಿಗಿಂತಲೂ ನೀವು ಚಂಚಲರಾಗಿರುವಿರಲ್ಲ ! ನೀವು ಹಿಂದುಗಳು: ಮೆಹರ್ಜಾಣಳು ಮುಸಲ್ಮಾನಳು. ನಿಮ್ಮಿಬ್ಬರ ವಿವಾಹವಾಗಬೇಕಾದಲ್ಲಿ ನಿಮ್ಮ ಧರ್ಮದಂತೆ ನೀವು ಮೆಹರ್ಜಾನಳನ್ನು ಹಿಂದುವಾಗಿ ಮಾಡಿಕೊಳ್ಳಬೇಕಾಯಿತಲ್ಲವೆ ? ಇದು ತೀರ ಅವಶ್ಯಕವಾಗಿರುವುದಿಲ್ಲ? ಅದೂ ಇರಲಿ, ಧರ್ಮಾಧರ್ಮದ ಮಾತು ಒತ್ತಟ್ಟಿಗಿಟ್ಟು ಸ್ವಾಭಾವಿಕ ಪ್ರೇಮದಿಂದ ಮೆಹರ್ಜಾನಳ ಕೈ ಹಿಡಿಯುತ್ತೇನೆಂದು ನೀವು ಅನ್ನುತ್ತಿದ್ದರೆ : ನಿಮ್ಮ ವಿಷಯವಾಗಿ ಮೆಹರ್ಜಾನಳಲ್ಲಿ ಸ್ವಾಭಾವಿಕವಾದ ಪ್ರೇಮವು ಎಲ್ಲಿರುತ್ತದೆ ? ಸ್ವಾಭಾವಿಕ ಪ್ರೇಮವೆಂದರೆ, ರೂಪ, ಯೌವನ, ಐಶ್ವರ್ಯ, ಅಧಿಕಾರ, ಕೃತಜ್ಞತೆ ಮುಂತಾದ ಬಾಹ್ಯ ಕಾರಣಗಳೇನೂ, ಇಲ್ಲದೆ ತಾನಾಗಿ ಉಂಟಾಗುವ ಪ್ರೇಮವು! ಇಂಥ ಹೊರಗಿನ ಕಾರಣಗಳೇಂದುಂಟಾಗುವ ಸಹೇತುರಕ ಪ್ರೇಮಕ್ಕಿಂತ ಸ್ವಾಭಾವಿಕ ಪ್ರೇಮದ. ಅಂದರೆ ನಿರ್ಹೇತುಕ ಪ್ರೇಮದ ಯೋಗ್ಯತೆಯು ಹೆಚ್ಚಿನದು; ಯಾಕೆಂದರೆ, ಸೌಂದರ್ಯಾದಿ ಕಾರಣಗಳಿಂದುಂಟಾದ ಪ್ರೇಮವು, ಕಾರಣಗಳು ನಷ್ಟವಾದ ಕೂಡಲೆ ನಷ್ಟವಾಗುತ್ತದೆ; ಆದರೆ ಸ್ವಾಭಾವಿಕ ಪ್ರೇಮವು ಹಾಗೆ ನಷ್ಟವಾಗುವುದಿಲ್ಲ. ಈ ಸ್ವಾಭಾವಿಕ ಪ್ರೇಮಕ್ಕೆ ಉದಾಹರಣವನ್ನು ಕೊಡುವುದು ನನಗಂತು ಶಕ್ಯವಿಲ್ಲ. ಸತ್ಪುರುಷರು ಮಾತ್ರ ಜಗತ್ತಿನ ಮೇಲೆ ಇಂಥ ಪ್ರೇಮ ಮಾಡುವರೆಂದು ತಿಳಿದಿರುವೆನು.

ಮಹಾರಾಜ ಈ ಜಗತ್ತಿನಲ್ಲಿರುವ ದಂಪತಿಗಳು ವಿವಾಹವೆಂಬ ಕಾರಣದಿಂದ ಪ್ರೇಮವನ್ನು ಸಂಪಾದಿಸಿ, ಆ ಕಾರಣವು, ಅಂದರೆ ವೈವಾಹಿಕ ಬಂಧನವು ಸ್ಥಿರವಾಗಿರುವವರೆಗೆ ಒತ್ತಾಯದಿಂದಾದರೂ ಪರಸ್ಪರ ಪ್ರೇಮವನ್ನು ಕಾಯ್ದುಕೊಳ್ಳಬೇಕಾಗುತ್ತದೆ. ನಿಮ್ಮ ಹಿಂದುಗಳಲ್ಲಿ ಬ್ರಾಹ್ಮಣರೊಳಗೆ ವೈವಾಹಿಕ ಬಂಧನವು ಮರಣಪರ್ಯಂತರ ದೃಢವಾಗಿರುವುದರಿಂದ ಬ್ರಾಹ್ಮಣ ದಂಪತಿಗಳು ಪರಸ್ಪರ ಪ್ರೇಮವನ್ನು ಮರಣಪರ್ಯಂತರ ಕಾಯ್ದುಕೊಳ್ಳುವುದು ಹೆಚ್ಚು. ಆದರೆ ವೈವಾಹಿಕ ಬಂಧನವು ಶಿಥಿಲವಾಗಿರುವ ಜನರಲ್ಲಿ ಹೀಗೆ ಆ ದಂಪತಿಗಳ ಪ್ರೇಮವು ಸ್ಥಿರವಾದದ್ದು ಕಂಡುಬರುವುದು ಕಡಿಮೆ. ಆದ್ದರಿಂದ ಪ್ರೇಮದ ಉತ್ತತ್ತಿಗೆ ಸೌಂದರ್ಯಾದಿ ಬೇರೆ ಕಾರಣಗಳಿಗಿಂತ ವಿವಾಹವೆಂಬ ಕಾರಣವು, ಅತ್ಯಂತ ಪವಿತ್ರವಾದ ಕಾರಣದಿಂದಲೇ ವಿವಾಹಪದ್ಧತಿಯು ಸುಧಾರಿಸಿದ ಜನಾಂಗಗಳಿಗೆಲ್ಲ ಮಾನ್ಯವಾಗಿರುತ್ತದೆ. ಅಂಥ ಪವಿತ್ರ ವೈವಾಹಿಕ ಬಂಧನಕ್ಕೆ ವಿಧರ್ಮಗಳಾದ ನೀವಿಬ್ಬರು ಅಯೋಗ್ಯರಾಗಿರುವುದರಿಂದ. ನೀವಿಬ್ಬರೂ ಈ ಹಾದಿಯನ್ನು ಬಿಡಬೇಕೆಂದು ನಾನು ಸ್ಪಷ್ಟವಾಗಿ ಹೇಳುವೆನು. ಮೆಹರ್ಜಾನಳು ನಿಮ್ಮ ವಿಷಯದ

ಕೃತಜ್ಞತೆ. ನಿಮ್ಮ ಸುಸ್ವರೂಪ, ಸೌಜನ್ಯ-ಸದ್ಗುಣ. ತಾರುಣ್ಯ ಇವುಗಳ ಮೂಲಕ ನಿಮ್ಮನ್ನು ಪ್ರೀತಿಸುವಳಲ್ಲದೆ, ನಿಮ್ಮ ವಿಷಯದ ಸ್ವಾಭಾವಿಕ ಪ್ರೇಮವು ಆಕೆಯಲ್ಲಿರುವುದಿಲ್ಲ, ಹಿಂದುವಾದ ನಿಮ್ಮನ್ನು ಅಂಗೀಕರಿಸಲಿಕ್ಕೆ ಆ ಯವನ ತರುಣಿಯು ಮನಃಪೂರ್ವಕವಾಗಿ ಅಸಮ್ಮತಿಸಿದಳು. ಇನ್ನು ಆಕೆಯು ನಿಮ್ಮ ಕೈಯಲ್ಲಿ ಸಿಕ್ಕಿರುವುದರಿಂದ ನೀವು ಬೇಕಾದದ್ದು ಮಾಡಬಹುದು. ಪ್ರಸಂಗವಶಾತ್ ನೀವು ಆಕೆಯ ವಿಷಯವಾಗಿ ಕೃತಘ್ನರಾದರೆ ಅಥವಾ ಸೌಜನ್ಯ-ಸದ್ಗುಣಗಳನ್ನು ಕಳೆದುಕೊಂಡರೆ, ಬಹಳ ಹೇಳುವದೇನು, ನೀವು ಮದುಕರಾದರೆ ಸಹ ಆಕೆಯ ಪ್ರೇಮವು ನಿಮ್ಮ ಮೇಲೆ ಉಳಿಯುವುದೋ ಇಲ್ಲವೋ ನಾನು ಹೇಳಲಾರೆನು! ಯಾಕೆಂದರೆ ವೈವಾಹಿಕ ಬಂಧನವಿಲ್ಲದ ನಿಮ್ಮ ಪ್ರೇಮದ ಐಕ್ಯಕ್ಕೆ ವ್ಯಭಿಚಾರದ ದೋಷವು ತಟ್ಟುವುದರಿಂದ, ನೀವಿಬ್ಬರೂ ಜಗತ್ತಿನಲ್ಲಿ ಅಪಕೀರ್ತಿಗೂ, ದುಃಖಕ್ಕೂ ಕಾರಣರಾದೀರಿ ! ಮಹಾರಾಜ, ಸ್ವಲ್ಪ ವಿಚಾರ ಮಾಡಿರಿ. ಮೆಹರ್ಜಾನಳು ನಿಮ್ಮ ಸೌಜನ್ಯ-ಸದ್ಗುಣಗಳ ಅನುಭವವನ್ನು ನಿಮ್ಮ ಕೃತಿಯಿಂದ ಸದ್ಯದ ಮಟ್ಟಿಗಾದರೂ ಪಡೆದಿರುವಳು; ಆದರೆ ಆಕೆಯ ತಾರುಣ್ಯ ಸೌಂದರ್ಯಗಳ ಹೊರತು ಆಕೆಯ ಗುಣಗಳನ್ನು ನೀವೇನು ತಿಳಿದಿರುವಿರಿ ? ಅಂದ ಬಳಿಕ ಕೇವಲ ತಾರುಣ್ಯ-ಸೌಂದರ್ಯಗಳಿಗೆ ಮರುಳಾದ ನೀವು ಮೆಹರ್ಜಾನಳಿಗಿಂತ ಸುಂದರಿಯೂ, ತರುಣಿಯೂ ಆದ ಮತ್ತೊಬ್ಬ ಸ್ತ್ರೀಯು ಲಭಿಸಿದಾಗ, ಮೆಹರ್ಜಾನಳನ್ನು ನೀವು ನಿಶ್ಚಯವಾಗಿ ನಿರಾಕರಿಸುವಿರಿ ! ಹೀಗಿರಲು, ನಿಮ್ಮ ವಿಚಾರವು ಯೋಗ್ಯವೆಂದು ನಾನು ಹ್ಯಾಗೆ ಒಪ್ಪಿಕೊಳ್ಳಲಿ ! ಮೆಹರ್ಜಾನಳು ಹೊಟ್ಟೆಯ ಮಗಳಿಗಿಂತಲೂ ನನಗೆ ಹೆಚ್ಚಿನವಳಲ್ಲವೇ ? ಮುಸಲ್ಮಾನರು ಹಿಂದೂ ತರುಣಿಯರನ್ನು ಅಪಹರಿಸಿದರೆಂದು ನೀವು ಹೇಳುತ್ತೀರಿ ; ಆದರೆ ಧರ್ಮಿಷ್ಠರಾದ ಯಾವ ಮುಸಲ್ಮಾನರೂ ಅದನ್ನು ನೀತಿಯೆಂದು ಭಾವಿಸುವುದಿಲ್ಲ? ಹೀಗಿರಲು, ಸಗಣೆಯನ್ನು ಸಗಣೆಯಿಂದ ತೊಳೆದು ಶುದ್ಧ ಮಾಡಲಿಕ್ಕೆ ಹೋಗುವವರ ಹಾಗೆ ನೀವು ಈಗ ಮಾಡಬಾರದು. ನೀವು ಕೊಟ್ಟ ಮುಸಲ್ಮಾನರ ನೀಚ ಕೃತಿಯ ಉದಾಹರಣೆಯನ್ನು ನಾನು ಕಿವಿಯಿಂದ ಕೂಡ ಕೇಳಲಾರೆನು! ಮಹಾರಾಜ, ಕೈಯಲ್ಲಿ ಕಡ್ಡಿಯನ್ನು ಕೊಟ್ಟು ಹೇಳುತ್ತೇನೆ ! ಮೆಹರ್ಜಾನಳ ಹೃದಯವನ್ನು ಪರೀಕ್ಷಿಸದೆ ಆಕೆಯನ್ನು ನಿಮ್ಮ ಪ್ರಾಣೇಶ್ವರಿಯನ್ನಾಗಿ ಸರ್ವಥಾ ಮಾಡಿಕೊಳ್ಳಬೇಡಿರಿ. ಪಠಾಣರು ಪ್ರಸಂಗಬಂದರೆ ಕೃಷ್ಣಸರ್ಪಕ್ಕೆ ಸಮಾನರು; ಆದ್ದರಿಂದ ಮೆಹರ್ಜಾನಳನ್ನು ಕೃಷ್ಣಸರ್ಪವೆಂದು ಭಾವಿಸಿರಿ. ಪ್ರಸಂಗದಲ್ಲಿ ನೀವು ಕೃತಘ್ನರಾದರೆ ಆಕೆಯು ಎಂದಿಗೂ ಡಂಕು ಬಿಡಲಿಕ್ಕಿಲ್ಲ ! ಮಹಾರಾಜರೆದುರಿನಲ್ಲಿ

ಇಷ್ಟು ಮಾತಾಡುವ ಯೋಗ್ಯತೆಯು ನನ್ನದಲ್ಲ ; ಯಾರೊ ನಿಮ್ಮ ಗುರುಗಳೇ ನನ್ನ ಮುಖದಿಂದ ಈ ಮಾತುಗಳನ್ನು ಆಡಿಸುತ್ತಾರೆಂದು ತಿಳಿದು, ನನ್ನನ್ನು ಕ್ಷಮಿಸಿರಿ !

ಈ ಮೇರೆಗೆ ಮಾರ್ಜನೆಯು ತತ್ವಜ್ಞಾನಿಯಂತೆ ಪ್ರೇಮದ ಸ್ವರೂಪವನ್ನು ಅಸ್ಥಲಿತವಾಗಿ ಪ್ರತಿಪಾದಿಸಿದ್ದನ್ನು ನೋಡಿ ರಾಮರಾಜನು ಬೆರಗಾದನು. ಆತನು ಪಿಟ್ಟೆಂದು ಮಾತಾಡದೆ ಮಾರ್ಜನೆಯನ್ನು ಎವೆಯಿಕ್ಕದೆ ನೋಡಹತ್ತಿದನು. “ಯಾರೊ ನಿಮ್ಮ ಪೂಜ್ಯ ಗುರುಗಳೇ ನನ್ನ ಮುಖದಿಂದ ಈ ಮಾತುಗಳನ್ನು ಆಡಿಸುತ್ತಾರೆಂದು ತಿಳಿಯಿರಿ” ಎಂದು ಆಕೆಯು ಆಡಿದ ಮಾತುಗಳನ್ನು ಕೇಳಿ, ಆತನಿಗೆ ನನ್ನ ಸದ್ಗುರುಗಳ ನೆನಪಾಯಿತು. ಔಪಚಾರಿಕವೇ ಆಗಲೊಲ್ಲದೇಕೆ, ಸತ್ಸಮಾಗಮ ಮಾಡಿದ ರಾಮರಾಜನಿಗೆ ಮಾರ್ಜನೆಯ ಉಪದೇಶವು ಸಮರ್ಪಕವಾಗಿ ತೋರಿತು ಇನ್ನು ಮೇಲೆ ಮೆಹರ್ಜಾನಳ ಗೊಡವೆಗೆ ಹೋಗದೆ, ಮಾರ್ಜನೆಯೊಡನೆ ಆಕೆಯನ್ನು ಆಕೆಯ ಬಳಗದವರ ಬಳಿಗೆ ಕಳಿಸಿಬಿಡಬೇಕೆಂದು ಆತನು ಮಾಡಿದನು ಮತ್ತು ಮಾರ್ಜನೆಯ ಮುಂದೆ ಹಾಗೆ ತಟ್ಟನೆ ನುಡಿಯಬೇಕೆನ್ನುತ್ತಿದ್ದನು. ಅಷ್ಟರಲ್ಲಿ ಮೆಹರ್ಜಾನಳ ಸುಂದರ ರೂಪವು ಆತನ ಕಣ್ಣಿಗೆ ಕಟ್ಟಿ, ಆತನ ಮನಸ್ಸು ಚಂಚಲವಾಯಿತು. ತಾನು ಮೆಹರ್ಜಾನಳನ್ನು ಕುದುರೆಯ ಮೇಲೆ ಅಡ್ಡಹಾಕಿಕೊಂಡು ಬರುವಾಗ ತನ್ನ ಶರೀರಕ್ಕಾದ ಆಕೆಯ ಸುಖಸ್ವರ್ಷದ ಸ್ಮರಣವೂ, ಆಕೆಯ ಸುಂದರವಾದ ಅವಯವಗಳ ದರ್ಶನದಿಂದಾದ ಆನಂದದ ಸ್ಮರಣವೂ, ಆಕೆಯ ಕುಂಜವನಕ್ಕೆ ಬಂದಬಳಿಕ ತನ್ನ ಮಾತಿಗೆ ಅರ್ಥಮರ್ಥ ಒಪ್ಪಿಕೊಂಡಂತೆ ಮಾಡಿದ್ದರ ನೆನಪೂ ಆತನಿಗಾಗಿ, ಆತನ ಚಂಚಲ ಮನಸ್ಸು ದೂಷಿತವಾಗುತ್ತಾಗುತ್ತ ಕಡೆಗೆ ಅದರೊಳಗಿನ ವಿವೇಕವು ನಷ್ಟವಾಗಹತ್ತಿತ್ತು. ಪ್ರಿಯ ವಾಚಕರೇ “ಬಲವಾನಿಂದ್ರಿಯಗ್ರಾಮೋ ವಿಧ್ವಾಂಸಮಪಿ ಕರ್ಷತಿ” ಎಂಬ ಮಹಾತ್ಮರ ಉಕ್ತಿಯಂತೆ ಇಂದ್ರಿಯಗಳ ಸಮೂಹವು ವಿಧ್ವಂಸನನ್ನಾದರೂ [ವಿಧ್ವಾಂಸನ ಮನಸ್ಸನ್ನಾದರೂ] ಜಗ್ಗಿಕೊಳ್ಳುತ್ತದೆಂಬ ಮಾತು ಸುಳ್ಳಲ್ಲ. ತುಂಬಿ ಹೊರಸೂಸುವ ಪ್ರಾಯದ ಸೊಕ್ಕಿನಲ್ಲಿ ನಾವು ಮನಸ್ಸಿಗೆ ಹೊರಚಾಳಿಯನ್ನು ಒಮ್ಮೆ ಹಚ್ಚಿಬಿಟ್ಟರೆ, ಆ ಖೋಡಿ ಮನ್ನಸ್ಸು ಅಸುಗೊಳ್ಳದೆ, ತಕ್ಕ ಪ್ರಸಂಗ ಒದಗಿದಾಗೆಲ್ಲ ನಮ್ಮನ್ನು ಎಳೆದಳೆದು ಗಾಸಿಮಾಡುತ್ತದೆಂಬುದನ್ನು ಪ್ರಾಯಸ್ಥರಾದ ನಿಮ್ಮಲ್ಲಿ ಬಹುಜನರು ಮನಸ್ಸಿನಲ್ಲಿಯಾದರೂ ಒಪ್ಪಿಕೊಳ್ಳಬಹುದೆಂದು ಅನುಭವದಿಂದ ಹೇಳಬಹುದಾಗಿದೆ ! ಆದ್ದರಿಂದ ಪರನಾರೀ ಸೋದರರಾಗುವಂತೆ ಪ್ರತಿಯೊಬ್ಬ ತರುಣನೂ ಅವರ ಹಿತಚಿಂತಕರು ಮೊದಲೇ ಜಾಗರೂಕರಾಗಿ

ಅತ್ಯಂತ ನಿಗ್ರಹದಿಂದ ಆಚರಿಸತಕ್ಕದ್ದು ಇರಲಿ, ರಾಮರಾಜನು ಹಾಗೆ ನಿಗ್ರಹದಿಂದ ನಡೆಯದೆ, ಮನಸ್ಸನ್ನು ಹರಿಬಿಟ್ಟಿದ್ದರಿಂದ ಎಂಥ ಘನವಾದ ಸಾಮ್ರಾಜ್ಯದ ಲಯಕ್ಕೆ ಕಾರಣನಾದನೆಂಬುದನ್ನು ಈ ಕಾದಂಬರಿಯಲ್ಲಿ ಬರೆಯುವ ದುಃಖದ ಪ್ರಸಂಗವು ನಮಗೊದಗಿದೆ ! ರಾಮರಾಜನ ಎಟ್ಟಿಮನಸ್ಸು ಮಾರ್ಜನೆಯ ಸದ್ಬೋಧಕ್ಕೆ ಬಗ್ಗಲಿಲ್ಲ; ಪಾಪ ಪುಣ್ಯದ ವಿಚಾರವನ್ನು ಲೆಕ್ಕಿಸಲಿಲ್ಲ. “ವಿನಾಶಕಾಲೇ ವಿಪರೀತ ಬುದ್ಧಿಃ” ಎಂಬಂತೆ ಆ ತರುಣ ಸರದಾರನು ಮಾರ್ಜನೆಯನ್ನು ಕುರಿತು ಉದ್ಧಾವತನದಿಂದ-“ಮಾರ್ಜನೇ, ಇಷ್ಟೊಂದು ಪಾಂಡಿತ್ಯವನ್ನು ತೋರಿಸುವದಕ್ಕಾಗಿ ತಾನು ನಿನ್ನನ್ನು ಕರೆಸಲಿಲ್ಲ. ನೀನೂ ನಿಮ್ಮ ಮೆಹರ್ಜಾನಳೂ ಈಗ ನನ್ನ ಕೈಯಲ್ಲಿ ಸಿಕ್ಕಿರುತ್ತೀರೆಂಬುದನ್ನು ಚೆನ್ನಾಗಿ ನೆನಪಿನಲ್ಲಿಡು. ಮುಯ್ಯಕ್ಕೆ ಮುಯ್ಯವೆಂಬಂತೆ ಮುಸಲ್ಮಾನರ ದುರಾಚಾರದ ಸೇಡು ತೀರಿಸಿಕೊಳ್ಳುವದಕ್ಕಾಗಿ, ನಾನು ಮೆಹರ್ಜಾನಳನ್ನು ನನ್ನ ಮನಸ್ಸಿಗೆ ಬಂದಂತೆ ನಡೆಸಿಕೊಳ್ಳುವವನೇ ಸರಿ; ಮೆಹರ್ಜಾನಳು ನನ್ನ ಮಾತಿಗೆ ಅರ್ಥ ಸಮ್ಮತಿಯನ್ನು ಕೊಟ್ಟಂತಾಗಿರುತ್ತದೆ. ಹೀಗಿರಲು ನೀನು ನಡುವೆ ಕಲ್ಲು ಹಾಕಿದರೆ ನಿಮ್ಮ ಪರಿಣಾಮನೆಟ್ಟಗಾಗಲಿಕ್ಕಿಲ್ಲ. ನನ್ನ ಕಾರ್ಯಕ್ಕೆ ಅನುಕೂಲವಾಗುವ ಮನಸ್ಸು ನಿನಗಿಲ್ಲದಿದ್ದರೆ ನೀನು ಸುಮ್ಮನಾದರೂ ಇರು, ನನ್ನನ್ನು ಬೋಧಿಸಿದಂತೆ ಮೆಹರ್ಜಾನಳನ್ನು ಬೋಧಿಸುವ ಗೊಡವಿಗೆ ಹೋಗಬೇಡ. ಮಾರ್ಜನೇ, ತಿಳಿದು ನೋಡು ನಿನ್ನ ಬೋಧವು ನಮ್ಮಂಥ ತರುಣರಿಗೆ ತಕ್ಕದ್ದೇ ? “ಸೂಳೆ ಮುಪ್ಪಾಗಿ ಜೋಗತಿಯಾದಳೆಂಬಂತೆ” ನಿಮ್ಮಂಥ ದಿನ ಹೋದ ಹೆಂಗಸರಿಗೆ ಪ್ರಸಂಗವಶಾತ್ ನಮ್ಮಂಥ ತರುಣರ ಮುಂದೆ ಇಲ್ಲದ ಪಾಂಡಿತ್ಯವನ್ನು ತೋರಿಸಲಿಕ್ಕೆ ಈ ಬೋಧವು ತಕ್ಕದ್ದಾಗಿರುತ್ತದೆ!! ನೀನು ಬೋಧಿಸಿದಂತೆ ನಮ್ಮ ಮೆಹರ್ಜಾನಳು ನನ್ನನ್ನು ಬೋಧಿಸಿದ್ದರೆ ನಾನು ಒಪ್ಪುತ್ತಿದ್ದೆನು. ಆಕೆಯು ನಾನು ಕೇಳಿದ್ದಕ್ಕೆ ಸುಮ್ಮನಿದ್ದು ಅರ್ಥ ಸಮ್ಮತಿಯನ್ನು ತೋರಿಸಿರುತ್ತಾಳೆ. ಬಹಳ ಮಾತುಗಳೇನು ? ನಾನಿದ್ದೇನೆ, ಮೆಹರ್ಜಾನಳಿದ್ದಾಳೆ. ಆ ಸುಂದರಿಯು ಒಪ್ಪಿಕೊಂಡರೇ ನಾನು ಆಕೆಯ ಪಾಣಿಗ್ರಹಣ ಮಾಡಿ, ಅವಳನ್ನು ನನ್ನ ಪ್ರಾಣೇಶ್ವರಿಯನ್ನಾಗಿ ಮಾಡಿಕೊಳ್ಳುವೆನು. ಆಮೇಲೆ ನನ್ನನ್ನು ಹೀಗೆ ಬೋಧಿಸಿದ ಬಗ್ಗೆ ನಿನಗೇ ಪಶ್ಚಾತ್ತಾಪವಾದೀತು. ಹೋಗು. ನನ್ನ ಸಿಟ್ಟಿನ ಮಾತುಗಳನ್ನು ಮನಸ್ಸಿಗೆ ಹಚ್ಚಿಕೊಳ್ಳದೆ, ಮೆಹರ್ಜಾನಳು ನನಗೆ ಅನುಕೂಲವಾಗುವಂತೆ ಮಾಡು, ಎಂದು ಹೇಳಿ, ರಾಮರಾಜನು ಮಾರ್ಜನೆಯನ್ನು ಮನೆಗೆ ಕಳಿಸಿಬಿಟ್ಟನು.

ರಾಮರಾಜನು ಮಾರ್ಜನೆಯನ್ನು ಹೀಗೆ ಬೆದರಿಸಿ ಕಳಿಸಿದರೂ ಆ ಸ್ವಷ್ಟಮಾತಿನ ಹೆಣ್ಣುಮಗಳು ಮೆಹರ್ಜಾನಳ ಮನಸ್ಸನ್ನು ಎಲ್ಲಿ ತಿರುಗಿಸುವಳೋ ಎಂದು ಆತನು ಶಂಕಿಸುತ್ತಲಿದ್ದನು. ರಾಮರಾಜನು ಹುಟ್ಟಾ ಚತುರನು, ಕಾರ್ಯಸಾಧಕನು. ಆತನು ಮೆಹರ್ಜಾನಳ ಮನಸ್ಸು ಮೋಹಿಸುವಂಥ ಹಲವು ಹಂಚಿಕೆಗಳನ್ನುಮೊದಲೇ ಮಾಡಿದ್ದನು ಆತನ ಸೂಚನೆಯಂತೆ ಆತನ ವೃದ್ಧ ದಾಸಿಯು ರಾಮರಾಜನ ಗುಣಗಳನ್ನೂ, ಪರಾಕ್ರಮವನ್ನೂ, ವೈಭವವನ್ನು ಉಪ್ಪುಕಾರ ಹಚ್ಚಿ ಮೆಹರ್ಜಾನಳ ಮುಂದೆ ಹೇಳಿದ್ದಳು. ಯುದ್ಧದಲ್ಲಿ ಅದ್ಭುತ ಪರಾಕ್ರಮವನ್ನು ತೋರಿಸಿ ವಿಜಯನಗರದ ಕೃಷ್ಣದೇವರಾಜರಿಂದ ಉಚಿತವಾಗಿ ಸಂಪಾದಿಸಿದ ಪದಾರ್ಥಗಳು ಇವೆಂದು ಹರಳುಕಲ್ಲಿನ ಅನೇಕ ದಿವ್ಯಾಲಂಕಾರಗಳನ್ನು ಆಕೆಗೆ ಆ ದಾಸಿಯು ತೋರಿಸಿದ್ದಳು. ಅಂಥ ಅಲಂಕಾರಗಳನ್ನು ಮೆಹರ್ಜಾನಳು ಈವರೆಗೆ ನೋಡಿಲ್ಲವೆಂದು ಹೇಳಬಹುದು. ಆಗ ವಿಜಯನಗರದ ರಾಜರ ಐಶ್ವರ್ಯ ಸಂಪನ್ನನಾದ ಪ್ರಭುವಿನ ಪ್ರೀತಿಯ ಸರದಾರನೆಂದ ಬಳಿಕ, ರಾಮರಾಜನ ಸಂಗ್ರಹದಲ್ಲಿ ಉತ್ತಮೋತ್ತಮ ಅಲಂಕಾರಗಳಿದ್ದದ್ದೇನು ಆಶ್ಚರ್ಯವಲ್ಲ. ದಾಸಿಯು ರಾಮರಾಜನ ಒಂದೊಂದು ಪರಾಕ್ರಮದ ಕೃತಿಗಳನ್ನು ಕಥೆ ಮಾಡಿ ಹೇಳಿದಳು; ಅದರಂತೆ ಹಿಂದೂ ಧರ್ಮದ ಹಲವು ಸುಂದರಿಯರು ರಾಮರಾಜನನ್ನು ಲಗ್ನವಾಗಲಿಚ್ಛಿಸಿ ನಿರಾಶೆಪಟ್ಟದ್ದನ್ನು ಬಗೆಬಗೆಯಾಗಿ ಬಣ್ಣಿಸಿದಳು; ಹಾಗೆಯೇ ಆ ಚತುರದಾಸಿಯು, ಇಂಥ ಸುಂದರ ತರುಣನ ಕೈ ಹಿಡಿದ ಸುಂದರಿಯು ಪುಣ್ಯವಂಥಳೇ ಸರಿಯೆಂದು ಮೆಹರ್ಜಾನಳಿಗೆ ಸ್ವಷ್ಟವಾಗಿ ಹೇಳಿದಳು ಮೊದಲೇ ರಾಮರಾಜನಿಗೆ ಮರುಳಾಗಿದ್ದ ಮೆಹರ್ಜಾನಳ ಮನೋಭೂಮಿಯಲ್ಲಿ ಉತ್ಪನ್ನವಾಗಿದ್ದ ಪ್ರೇಮಾಂಕುರವು, ತಾರುಣ್ಯವೆಂಬ ಗೊಬ್ಬರದಿಂದಲೂ ರಸಭರಿತ ವರ್ಣನವೆಂಬ ಜಲಸೇಚನದಿಂದಲೂ ಪರಿಪುಷ್ಟವಾಗಿ ಭರದಿಂದ ಬೆಳೆಯಹತ್ತಿತು. ಈ ಸ್ಥಿತಿಯಲ್ಲಿ ರಾಮರಾಜನ ಸುಂದರ ಮೂರ್ತಿಯು ಆಕೆಯ ಮನಸ್ಸಿನಲ್ಲಿ ನೆಲೆಸಲು, ತದೇಕ ಧ್ಯಾನವೆಂಬ ಗೆಯ್ಯದಿಂದ ಆ ಪ್ರೇತವೃಕ್ಷವು ಫಲಿಸಿ ರಾಮರಾಜನ ಪ್ರಾಪ್ತಿ ರೂಪವಾದ ಫಲವು ಬಹು ಸ್ವಾದಿಷ್ಟವಾಗಿ ಆ ಮೆಹರ್ಜಾನಳಿಗೆ ತೋರಹತ್ತಿತು! ಮೆಹರ್ಜಾನಳ ಮನಸ್ಥಿತಿಯು ಅಲ್ಪಾವಕಾಶದಲ್ಲಿ ಇಷ್ಟು ರೂಪಾಂತರ ಹೊಂದಿದ್ದು ಆಶ್ಚರ್ಯವಲ್ಲ ತರುಣರ ಮನಸ್ಸಿನ ಪ್ರಭಾವವೇ ಅಂತಹದಿರುತ್ತದೆ! ಅದರಲ್ಲಿ ಬಿತ್ತಿದ ಬೀಜವು ಅಷ್ಟು ಬೇಗ ಫಲಿಸುತ್ತದೆ ! ತರುಣರಿಗೆ ಬಲುಬೇಗ ಸಿಟ್ಟು ಬರಲಿಕ್ಕೂ, ಅವರು ಬಲು ಬೇಗ ನಗಲಿಕ್ಕೂ ಬಹುಬೇಗ ಅಳಲಿಕ್ಕೂ. ಮನಸ್ಸಿಗೆ ಬಂದಕೂಡಲೆ ಅವರು ಯಾವದೊಂದು ಕಾರ್ಯಕ್ಕೆ ತಟ್ಟನೆ ಕೈ ಹಾಕಲಿಕ್ಕೂ

ಇದೇ ಕಾರಣವು. ಏರಿಕೆಯ ರಕ್ತದ ತರುಣರ ಸ್ಥಿತಿಯು ಹೀಗೆಯೇ ಸರಿ. ಅವರಿಗೆ ಪ್ರಯತ್ನದ ಫಲವು ಮಾತ್ರ ಕಣ್ಣಿಗೆ ಕಟ್ಟುತ್ತದಲ್ಲದೆ, ಪ್ರಯತ್ನದಲ್ಲಿಯ ತೊಂದರೆಗಳು ಕಾಣುವುದಿಲ್ಲ. ಈ ನಿಯಮಕ್ಕನುಸರಿಸಿ ಮೆಹರ್ಜಾನಳು ರಾಮರಾಜನ ಇಚ್ಛೆಯಂತೆ ನಡೆದುಕೊಳ್ಳಲು ಆತುರ ಪಡುತ್ತಿದ್ದಳು. ಇಂಥ ಸ್ಥಿತಿಯಲ್ಲಿ ಮಾರ್ಜನೆಯು ಅವಳ ಬಳಿಗೆ ಬಂದು ರಾಮರಾಜನು ಆಡಿದ ಮಾತುಗಳನ್ನು ಹೇಳಿದಳು. ಅವುಗಳನ್ನು ಕೇಳಿ ಮೆಹರ್ಜಾನಳಿಗೆ ವ್ಯಸನವಾಗುವುದರ ಬದಲು ಆನಂದವಾಯಿತು; ಯಾಕೆಂದರೆ ಆಕೆಗೆ ರಾಮರಾಜನು ಬೇಕಾಗಿದ್ದನು. ಆಕೆಯು ಮುಗುಳು ನಗೆ ನಗುತ್ತ ಮಾರ್ಜನೆಗೆ-ಮಾರ್ಜನೇ. ನೀನು ಅವರಿಗೆ ಸಿಟ್ಟು ಬರುವಂತೆ ಯಾಕೆ ಮಾತಾಡಿದೆ ? ನಾನು ಮನಸ್ಸಿನಿಂದ ಅವರನ್ನು ವರಿಸಿದ್ದೇನೆ. ಪಠಾಣ ತರುಣಿಯರು ಒಬ್ಬ ಪುರುಷನಲ್ಲಿ ಮನಸನ್ನಿಟ್ಟು ಬಳಿಕ, ಅನ್ಯ ಪುರುಷರನ್ನು ಪಿತೃಸಮಾನರೆಂತಲೇ ತಿಳಿಯುವರು ! ನನಗೆ ಹಿಂದೂವೇ ಪತಿಯಾಗಬೇಕೆಂದು ಅಲ್ಲಾನ ಸಂಕೇತವಿದ್ದಂತೆ ತೋರುತ್ತದೆ ! ಏನೇ ಇರಲಿ ರಾಮರಾಜನು ನನ್ನ ಪತಿಯು, ಅವರು ನನ್ನ ಪ್ರಾಣೇಶ್ವರರು. ಅವರನ್ನಗಲಿ ನಾನು ಒಂದು ಕ್ಷಣವಾದರೂ ಇರಲಾರೆನು ! ನೀನು ಹ್ಯಾಗಾದರೂ ಮಾಡಿ ಅವರ ಸಿಟ್ಟು ಇಳಿಸಿ, ಅವರು ಪ್ರೇಮದಿಂದ ನನ್ನ ಪಾಣಿಗ್ರಹಣ ಮಾಡುವಂತೆ ಮಾಡು ! ಅನ್ನಲು ಬೆಪ್ಪಾಗಿ ಕುಳಿತುಕೊಂಡಿದ್ದ ಸರಳಮನಸ್ಸಿನ ಆ ಮಾರ್ಜನೆಯ ಮುಖದಿಂದ, “ಎಲ! ಇದೇನು ?” ಎಂಬ ಶಬ್ದವು ತಟ್ಟನೆ ಹೊರಟಿತು !! ಪ್ರಿಯತರುಣ ವಾಚಕರೇ. ಎಚ್ಚರಿಕೆ ಸಿಕ್ಕಿಸಿಕ್ಕಿ ಬೀಜಗಳು ನಿಮ್ಮ ಮನೋಭೂಮಿಯಲ್ಲಿ ಬಿತ್ತದಂತೆ ನೀವು ಜಾಗರೂಕರಾಗಿರತಕ್ಕದ್ದು ! ಇಲ್ಲದಿದ್ದರೆ ಮೆಹರ್ಜಾನ-ರಾಮರಾಜರಂತೆ ನೀವು ವಿವೇಕ ಭ್ರಷ್ಟರಾದೀರಿ !!!

* * * *

೨ನೆಯ ಪ್ರಕರಣ

ಅಂಕುರಾಭಿವೃದ್ಧಿ

ಈ ಮೇರೆಗೆ ಮೆಹರ್ಜಾನಳ ಮನಸ್ಸಿನ ಸ್ಥಿತಿಯನ್ನು ನೋಡಿ ಮಾರ್ಜನೆಯು ಆಶ್ಚರ್ಯಪಟ್ಟರೂ, ಆ ತರುಣಿಯ ಮನಸ್ಸನ್ನು ತಿರುಗಿಸುವ ಗೊಡವಿಗೆ ಆ ಪ್ರೌಢವಯಸ್ಸಿನ ಬಹುಶ್ರುತಳಾದ ಹೆಣ್ಣುಮಗಳು ಸರ್ವಥಾ ಹೋಗಲಿಲ್ಲ. ಅಲ್ಲಾನ ಸಂಕೇತವೇ ಹೀಗೆ ಇರಬಹುದೆಂದು ತಿಳಿದು ಆಕೆಯು ಮೆಹರ್ಜಾನಳ ಮನಸ್ಸಿನ ಒಲವಿನಿಂದ ನಡೆಯುವದನ್ನು ನಿಶ್ಚಯಿಸಿದಳು ಭವಿತವ್ಯತೆಯನ್ನು ತಪ್ಪಿಸುವದು ಯರಿಂದಲೂ ಆಗದು. ಮೆಹರ್ಜಾನಳ ಪ್ರಾಪ್ತಿಯ ವಿಷಯವಾಗಿ ರಾಮರಾಜನ ಮನಸ್ಸಿನಲ್ಲಿ ಆತುರವು ಉತ್ಪನ್ನವಾದಂತೆ, ರಾಮರಾಜನ ವಿಷಯವಾಗಿಯೂ ಮೆಹರ್ಜಾನಳ ಮನಸ್ಸಿನಲ್ಲಿ ಆತುರವು ಉತ್ಪನ್ನವಾಗಹತ್ತಿತು. ಅಂದಬಳಿಕ ಅವರಿಬ್ಬರ ಪಾಣಿಗ್ರಹಣಕ್ಕೆ ಪತ್ರಿಬಂಧವೇಕೆ ಆಗಬೇಕು ? ರಾಮರಾಜನು ಪ್ರೇಮದ ಭರದಲ್ಲಿ ಹಿಂದುಮುಂದಿನ ವಿಚಾರವಿಲ್ಲದೆ ಮೆಹರ್ಜಾನಳಿಗೆ ಹಲವು ವಚನಗಳನ್ನು ಕೊಟ್ಟಿದ್ದನು. ಅವನ್ನೆಲ್ಲ ನಿಜವೆಂದು ನಂಬಿ ಆ ಸರಳ ಹೃದಯದ ತರುಣಿಯು ಮುಂದೆ ತನಗಾಗಬಹುದಾದ ಅಪವಾನವನ್ನೆಲ್ಲ ಮರೆತಳು. ತನ್ನನ್ನು ಮುಖ್ಯ ಪತ್ನಿಯನ್ನಾಗಿ ಮಾಡಿಕೊಳ್ಳುತ್ತೇನೆಂದು ರಾಮರಾಜನು ಕೊಟ್ಟ ವಚನವನ್ನು ಆಕೆಯು ದೃಢವಾಗಿ ನಂಬಿ, ಅದೊಂದರ ಆಸೆಯಿಂದ ರಾಮರಾಜನ ಪಾಣಿಗ್ರಹಣಕ್ಕೆ ಆಕೆಯು ಒಪ್ಪಿಕೊಂಡಳು. ಕಣ್ಣಾಶ್ರಮದಲ್ಲಿ ಶಕುಂತಲೆಯು ದುಷ್ಯಂತನ ಪಾಣಿಗ್ರಹಣ ಮಾಡಿದ ಕಥೆಯನ್ನು ಸವಿಮಾತಿನ ರಾಮರಾಜನು ಮೆಹರ್ಜಾನಳ ಮುಂದೆ ಹೇಳಿದನು. ಕಡೆಗೆ ಅವರಿಬ್ಬರ ಪಾಣಿಗ್ರಹಣವಾಗಿ ದಾಂಪತ್ಯ ಸುಖಾನುಭವಕ್ಕೆ ಆರಂಭವಾಯಿತು. ಆಗ ಆ ಕುಂಜವನವು ಸ್ವರ್ಗದೊಳಗಿನ ನಂದನವನದಂತೆ ಅವರಿಗಾಯಿತು. ರಾಮರಾಜನ ಐಶ್ವರ್ಯ ಸಂಪನ್ನತೆಗೆ ಕೊರತೆಯಿದ್ದಿಲ್ಲ. ವಿಜಯನಗರದ ರಾಜ್ಯಸ್ಥಾಪನೆಯಾಗಿ ಮುನ್ನೂರು ವರ್ಷಗಳಾಗಿದ್ದರಿಂದ, ಕನ್ನಡಿಗರಲ್ಲಿ ಸತ್ತ್ವಕ್ಕಿಂತ ವಿಷಯ ಸುಖಲೋಲುಪತೆಯೂ, ಸೌಜನ್ಯಕ್ಕಿಂತ

ಮದಾಂಧತೆಯೂ, ಪೌರುಷಕ್ಕಿಂತ ಡಾಂಭಿಕತೆಯೂ, ಸತ್ಯಕ್ಕಿಂತ ಮೋಸಗಾರಿಕೆಯೂ ವಿಶೇಷವಾಗಿದ್ದವು. ಈ ಸ್ಥಿತಿಯು ರಾಷ್ಟ್ರವನ್ನಂಟಿಕೊಂಡ ಕ್ಷಯರೋಗವೆಂತಲೇ ಹೇಳಬಹುದು. ರಾಮರಾಜನಲ್ಲಿ ಹಲವು ಸದ್ಗುಣಗಳಿದ್ದರೂ ಆತನು ಈ ರಾಷ್ಟ್ರೀಯ ರೋಗದಿಂದ ಮುಕ್ತನಾಗಿದ್ದಿಲ್ಲ. ಕೇವಲ ಗುಣಲುಬ್ಧಳಾಗಿ ಆತನ ಕೈಹಿಡಿದಿದ್ದ ಮೆಹರ್ಜಾನಳಿಗೆ ಆತನ ಈ ಗುಪ್ತರೋಗದ ಲಕ್ಷಣಗಳನ್ನು ಲಕ್ಷಿಸಲಿಕ್ಕೆ ಅವಸರವು ದೊರೆಯಲಿಲ್ಲ. ಒಂದು ವರ್ಷದವರೆಗೆ ಅವರಿಬ್ಬರು ನಿರಾತಂಕವಾಗಿ ವಿಷಯ ಸುಖವನ್ನು ಭೋಗಿಸಿದರು. ಈ ಅವಧಿಯಲ್ಲಿ ರಾಮರಾಜನು ಮೆಹರ್ಜಾನಳನ್ನು ಕ್ಷಣವಾದರೂ ಅಗಲದೆ ಇರುತ್ತಿದ್ದನೆಂದು ಹೇಳಬಹುದು. ಕೃಷ್ಣದೇವರಾಯನ ಅಪ್ಪಣೆಯಿಂದ ಮೆಹರ್ಜಾನಳನ್ನು ಅಗಲಿ ಹೋಗುವ ಪ್ರಸಂಗ ಬಂದರೆ ರಾಮರಾಜನ ಜೀವಬೇಸುತ್ತು ಬಂದಂತಾಗುತ್ತಿತ್ತು. ಸರಳ ಹೃದಯದ ಮೆಹರ್ಜಾನಳಾದರೂ ತನ್ನ ಹೃದಯವನ್ನು ಸಂಪೂರ್ಣವಾಗಿ ರಾಮರಾಜನಿಗೆ ಒಪ್ಪಿಸಿ. ಸರ್ವಸ್ವವೂ ಆತನೇ ಎಂದು ತಿಳಿದಿದ್ದಳು. ಅವರಿಬ್ಬರ ಈ ಅಕೃತ್ರಿಮ ಪ್ರೇಮಭೂಮಿಯಲಿ ನಿರ್ದುಷ್ಟವಾದ ದಾಂಪ್ಯತ ಸುಖವು ಉತ್ಪನ್ನವಾದದ್ದೇನು ಆಶ್ಚರ್ಯವಲ್ಲ.

ಈ ಪ್ರಕಾರ ತರುಣ-ತರುಣಿಯರಲ್ಲಿ ಅಕೃತ್ರಿಮ ಪ್ರೇಮವು ಇರುವವರೆಗೆ ಅವರ ಸುಖದಲ್ಲಿ ಕೊರತೆಯುಂಟಾಗಿದ್ದಿಲ್ಲ ; ಆದರೆ ರಾಮರಾಜನ ದುರ್ಯವದಿಂದಲೋ, ಇವರೆಲ್ಲರ ದುರ್ಯವದಿಂದಲೋ, ತಿಳಿಯದು. ಆ ತರುಣರ ಅಕೃತ್ರಿಮ ಪ್ರೇಮವು ರಾಮರಾಜನ ಮಹತ್ವಾಕಾಂಕ್ಷೆಯಿಂದ ಕೃತ್ರಿಮ ಸ್ವರೂಪವನ್ನು ತಾಳಹತ್ತಿತು. ಮೇಲೆ ಹೇಳಿದ ರಾಷ್ಟ್ರೀಯ ಕ್ಷಯರೋಗದ ಎಲ್ಲ ಲಕ್ಷಣಗಳೂ ರಾಮರಾಜನಲ್ಲಿ ಇದ್ದವಲ್ಲದೆ, ಆ ರೋಗದ ಹೆಚ್ಚುವಿಕೆಗೆ ಕಾರಣವಾದ ಮಹತ್ವಾಕಾಂಕ್ಷೆಯು ಆತನಲ್ಲಿ ವಾಸಿಸುತ್ತಿತ್ತು. ಮನುಷ್ಯನು ನ್ಯಾಯವಾದ ಮಹತ್ವವನ್ನು ಅಪೇಕ್ಷಿಸಬಾರದೆಂತಲ್ಲ; ಗುಣೋತ್ಕರ್ಷವನ್ನು ಪಡೆದು, ಆತನು ನರನು ಹೋಗಿ ನಾರಾಯಣನೂ ಆಗಬಹುದು ! ಆದರೆ "ಯೇನಕೇನ ಪ್ರಕಾರೇಣ ಪ್ರಸಿದ್ಧಪುರಷೋಭವ" ಎಂಬ ಹೀನವಾದ ಉಕ್ತಿಗೆ ಸಂಬಂಧಿಸುವಂಥ ನೀಚ ಮಹತ್ವಾಕಾಂಕ್ಷೆಯನ್ನು ಯಾವನೂ ತಾಳಲಾಗದು. ಅಂಥವನು ಕೆಲಕಾಲದವರೆಗೆ ಮಹತ್ವ ಪಡೆದಂತೆ ತೋರಿದರೂ, ಕಡೆಗೆ ಆತನ ಅಧಃಪತನವೇ ಆಗುವದು. ಇಂಥ ಉದಾಹರಣೆಗಳು ಇತಿಹಾಸಜ್ಞರಿಗೂ, ವ್ಯವಹಾರಜ್ಞರಿಗೂ ಹಲವು ದೊರೆಯಬಹುದು. ಅವುಗಳಲ್ಲಿ ರಾಮರಾಜನದೊಂದು ಐತಿಹಾಸಿಕ ಉದಾಹರಣವೆಂದು ಹೇಳಬಹುದು ರಾಮರಾಜನಲ್ಲಿಗುಣಗಳೇದ್ದಿಲ್ಲವೆಂತಲ್ಲ ;

ಆದರೆ ಆ ಸುಗುಣವನ್ನು ಪ್ರಸಂಗ ವಶಾತ್ ಮಣ್ಣುಗೂಡಿಸುವಷ್ಟು ದುರ್ಗುಣಗಳೂ ಅವನಲ್ಲಿ ಇದ್ದದ್ದರಿಂದ, ಆತನ ಮಹತ್ವಾಕಾಂಕ್ಷೆಯು ನಿಷ್ಪುರವಾದದ್ದೆಂದು ಹೇಳಲಾಗುವುದಿಲ್ಲ. ಆತನು ವಿಜಯನಗರದ ಕೃಷ್ಣದೇವರಾಯನಂಥ ಪ್ರತಾಪಿಯ ದರ್ಬಾರದಲ್ಲಿ ದೊಡ್ಡ ಪದವಿಗೇರುವ ಮಹತ್ವಾಕಾಂಕ್ಷೆಗೆ ಬಲಿಬಿದ್ದು, ಕೃಷ್ಣದೇವರಾಯನ ಮನಸ್ಸನ್ನು ಒಲಿಸಿಕೊಳ್ಳುವ ಭರದಲ್ಲಿ ಮೆಹರ್ಜಾನಳನ್ನು ಮರೆಯ ಹತ್ತಿದನು. ರಾಮರಾಜನು ಹೀಗೆ ಮಾಡಿದ್ದು ತಪ್ಪೆಂತಲೂ ನಾವು ಹೇಳುವುದಿಲ್ಲ. ಆ ಮಹತ್ವಾಕಾಂಕ್ಷೆಗೆ ರಾಮರಾಜನು ಕೇವಲ ಅಪಾತ್ರನೆಂತಲೂ ನಾವು ಪ್ರತಿಪಾದಿಸುವುದಿಲ್ಲ; ಆದರೆ ಆ ಮಹತ್ವದ ಪದವಿಗೆ ತಕ್ಕ ಕೃತಿಗಳನ್ನು ಆತನು ಮಾಡದಿರುವುದು ಮಾತ್ರ ಅನ್ಯಾಯವು. ತನ್ನ ವೈದಿಕ ಧರ್ಮಕ್ಕೆ ವಿರುದ್ಧವಾಗಿ ಆತನು ಮೆಹರ್ಜಾನಳ ಪಾಣಿಗ್ರಹಣವನ್ನೇಮಾಡತಕ್ಕದ್ದಿಲ್ಲ ; ಒಂದು ಪಕ್ಷದಲ್ಲಿ ಮಾಡಿದರೂ ಮಾಡಲಿ ಮುಖ್ಯ ಪತ್ನಿಯನ್ನಾಗಿ ಮಾಡುವೆನೆಂದು ಆಕೆಗೆ ವಚನ ಕೊಡತಕ್ಕದ್ದಿಲ್ಲ; ಒಮ್ಮೆ ವಚನ ಕೊಟ್ಟ ಬಳಿಕ ಅದರಂತೆ ನಡೆಯುವುದು ಪೌರುಷಕ್ಕೆ ಒಪ್ಪುವ ಮಾತಾಗಿತ್ತು ; ಆದರೆ ರಾಮರಾಜನು ಹಾಗೆ ಮಾಡದೆ ಮಹತ್ವಾಕಾಂಕ್ಷೆಯಿಂದ ವಚನಭಂಗದ ಹಾದಿಯನ್ನು ಹಿಡಿದನು. ರಾಮರಾಜನ ಧೈರ್ಯ, ಸಾಹಸ, ಪರಾಕ್ರಮ, ರಾಜಕಾರಣ ಕುಶಲತೆ ಮುಂತಾದ ಗುಣಗಳಿಗೆ ಮೆಚ್ಚಿ, ಕೃಷ್ಣದೇವರಾಯನು ಆತನನ್ನು ದೊಡ್ಡ ಪದವಿಗೇರಿಸುತ್ತ ನಡೆದನು. ಕಡೆಗೆ ಆತನು ತನ್ನ ಮಗಳನ್ನು ರಾಮರಾಜನಿಗೆ ಕೊಟ್ಟು ಅವನಿಗೆ ತನ್ನ ಮಂತ್ರಿ ಪದವಿಯನ್ನು ಕೊಡಬೇಕೆಂದು ಯೋಚಿಸಿದನು ಅದರಿಂದ ರಾಮರಾಜನ ಬಾಯಲ್ಲಿ ಜುಳು ಜುಳು ನೀರು ಬರಹತ್ತಿದವು ! ಇಂಥ ಪ್ರಸಂಗದಲ್ಲಿ ರಾಮರಾಜನ ಯವನ ಸುಂದರಿಯ ಪಾಣಿಗ್ರಹಣ ಮಾಡಿದ್ದು ಆತನ ಉತ್ಕರ್ಷಕ್ಕೆ ಅಡ್ಡಾಹತ್ತಿತು. ಕೃಷ್ಣದೇವರಾಯನಂಥ ವೈದಿಕ ಧರ್ಮಾಭಿಮಾನಿಯಾದ ರಾಜನಿಗೂ, ಆತನ ಪ್ರಜೆಗಳಿಗೂ ಈ ಧಾರ್ಮಿಕ ದ್ರೋಹವು ಹ್ಯಾಗೆ ಸೇರಬೇಕು ? ಆದ್ದರಿಂದ ರಾಮರಾಜನು ತನ್ನ ಮಂತ್ರಿ ಪದವಿಗೆ ತೊಂದರೆ ಬಂದೀತೆಂದು ಭಯಪಟ್ಟು, ಕುಂಜವನದಲ್ಲಿ ಗುಪ್ತವಾಗಿದ್ದ ಮೆಹರ್ಜಾನಳ ಬಳಿಗೆ ಜನರ ಸಂಶಯಕ್ಕೆ ಆಸ್ಪದವಾಗದಂತೆ ಕದ್ದುಮುಚ್ಚಿ ಕೂಡಿದಾಗೊಮ್ಮೆ ಹೋಗಹತ್ತಿದನು.

ಈ ಸ್ಥಿತಿಯು ಮೆಹರ್ಜಾನಳಿಗೆ ಸರಿಬರಲಿಲ್ಲ. ರಾಮರಾಜನು ತನ್ನನ್ನು ಉದಾಸೀನ ಮಾಡುವನೆಂದು ಅಕೆಯು ಭಾವಿಸಹತ್ತಿ, ಅದರ ಬಗ್ಗೆ ರಾಮರಾಜನನ್ನು ಸ್ಪಷ್ಟವಾಗಿ ಕೇಳಹತ್ತಿದಳು. ರಾಮರಾಜನು ಸುಳ್ಳೊಂದು ಸೊಟ್ಟೊಂದು ನೆವಹೇಳಿ ಮೆಹರ್ಜಾನಳನ್ನು ರಮಿಸಹತ್ತಿದನು. ಈ ಸ್ಥಿತಿಯು

ಎಷ್ಟು ದಿವಸ ನಡೆಯಬೇಕು ? ಬರಬರುತ್ತ ರಾಮರಾಜನಿಗೆ ಮೆಹರ್ಜಾನಳು ಭಾರವಾಗಹತ್ತಿದಳು. ಮಂತ್ರಿ ಪದವಿಗೇರುವ ಉಬ್ಬಿನಲ್ಲಿ ಆತನು ಯಾವಾಗದರೊಮ್ಮೆ ಮೆಹರ್ಜಾನಳ ಬಳಿಗೆ ಹೋಗಹತ್ತಿದನು. ಒಂದು ದಿನ ಮೆಹರ್ಜಾನಳು ರಾಮರಾಜನನ್ನು ಈ ವಿಷಯವಾಗಿ ಕೇಳಲು, ಆತನು-ಪ್ರಿಯೇ ಮೆಹರ್ಜಾನ, ನನ್ನ ಮೇಲಿನ ನಿನ್ನ ವಿಶ್ವಾಸವು ಕಡಿಮೆಯಾಗಹತ್ತಿರುವುದನ್ನು ನೋಡಿ ನನಗೆ ಬಹಳ ದುಃಖವಾಗುತ್ತದೆ. ಹೀಗೆ ಮಾಡಬೇಡ. ನಿನ್ನ ಹಿತದ ಸಲುವಾಗಿಯೇ ನಾನು ಯತ್ನಿಸುತ್ತಿರುವೆನು. ಈಗ ಒಬ್ಬ ಸರದಾರನ ಹೆಂಡತಿಯೆನಿಸಿಕೊಳ್ಳುತ್ತಿರುವ ನೀನು ವಿಕಲ್ಪವೇನಿಸಬಹುದೋ ? ಎಂದು ಕೇಳಲು ಆ ಸರಳಹೃದಯದ ಮೆಹರ್ಜಾನಳೂ ಅಷ್ಟಕ್ಕೆ ಸಂತೋಷಪಟ್ಟು ವಿಕಲ್ಪವಿಲ್ಲದೆ. ಮೊದಲಿನಂತೆ ರಾಮರಾಜನನ್ನು ಪ್ರೀತಿಸಹತ್ತಿದಳು. ರಾಮರಾಜನ ಈ ಮೋಸದ ನಡೆಗೆಯು ಧೂರ್ತಳಾದ ಮಾರ್ಜೀನೆಗೆ ಗೊತ್ತಾಗದೆ ಇರಲಿಲ್ಲ ! ಆದರೂ ಆಕೆಯು ತನ್ನ ಮನಸ್ಸಿನಲ್ಲದ್ದನ್ನು ಮೆಹರ್ಜಾನಳ ಮುಂದೆ ಆಡಲಿಲ್ಲ. ಹೀಗೆಯ ಕೆಲವು ದಿನಗಳು ಹೋದವು. ರಾಮರಾಜನು ತನ್ನ ಮನಸ್ಸಿನ ಸಂಶಯದಿಂದ ಮೆಹರ್ಜಾನಗಳನ್ನು ರಮಿಸುವದಕ್ಕಾಗಿ ಆಗಾಗ್ಗೆ ಬೆಲೆಯುಳ್ಳ ಅಲಂಕಾರಗಳನ್ನು ತಂದು ಕೊಡಹತ್ತಿದನು. ತನಗೆ ಬರುವುದಕ್ಕೆ ತಡವಾದ ಪ್ರಸಂಗದಲ್ಲಿ ಸವಿಯಾದ ಪತ್ರಗಳನ್ನು ಆಕೆಗೆ ಬರೆದು ಕಳಿಸಹತ್ತಿದನು. ಏನು ಮಾಡಿದರೂ ಮೆಹರ್ಜಾನಳ ಮನಸ್ಸಿನಲ್ಲಿ ರಾಮರಾಜನ ಪ್ರೇಮದ ವಿಷಯವಾಗಿ ಆಗಾಗ್ಗೆ ವಿಕಲ್ಪವು ಉತ್ಪನ್ನವಾಗುವದು ಹೋಗಲಿಲ್ಲ. ಮನಸ್ಸು ದೋಷ್ಯಕ ದೃಷ್ಟಿಯಾಯಿತೆಂದರೆ, ಇಲ್ಲದ ಹುಳುಕುಗಳೂ ಅದಕ್ಕೆ ತೋರಹತ್ತುತ್ತವೆ. ಇತ್ತೀಚೆ ರಾಮರಾಜನು ತನಗೆ ಬೆಲೆಯುಳ್ಳ ವಸ್ತುಅಲಂಕಾರಗಳನ್ನು ಕೊಡುತ್ತಿದ್ದದ್ದು, ತನ್ನನ್ನು ರಮಿಸುವದಕ್ಕಲ್ಲದೆ. ಪ್ರೀತಿಗೋಸ್ಕರವಲ್ಲೆಂದು ಮೆಹರ್ಜಾನಳು ಎಣಿಸ ಹತ್ತಿದಳು. “ಮನೋಹಿ ಜನ್ಮಾಂತರ ಸಂಗತಿಜ್ಞಂ” ಅಂದರೆ ಮನಸ್ಸು (ಸಂಬಂಧಿಕರ) ಜನ್ಮಾಂತರದ ಸಂಗತಿಗಳನ್ನು ತಿಳಿಯುತ್ತದೆಂದು ಕಾಳಿದಾಸ ಕವಿಯು ಹೇಳಿರುವನೆಂದಬಳಿಕ, ಇದೇ ಜನ್ಮದಲ್ಲಿ ತನಗೆ ಸಂಬಂಧಪಟ್ಟಿದ್ದ ರಾಮರಾಜನ ಮನಸ್ಸಿನ ಸ್ಥಿತಿಯನ್ನು ಮೆಹರ್ಜಾನಳ ಮನಸ್ಸು ತಿಳಿಯದೆ ಹ್ಯಾಗೆ ಹೋಗಬೇಕು ? ಆದರೂ ಮೆಹರ್ಜಾನಳು ರಾಮರಾಜನಂತೆ ಮಹತ್ವಾಕಾಂಕ್ಷಿಯಿದ್ದಿಲ್ಲ. ತಾನಾಗಿ ಪ್ರಾಪ್ತವಾಗಿದ್ದ ರಾಮರಾಜನ ಅಕ್ಕಿಮ ಪ್ರೇಮವನ್ನು ಕಾಯ್ದುಕೊಳ್ಳುವದರ ಹೊರತು ಹೆಚ್ಚಿನ ಉಸಾಬರಿಯು ಆಕೆಗೆ ಬೇಕಾಗಿದ್ದಿಲ್ಲ. ಕಪಟಾಚರಣೆಯನ್ನಂತು ಆ ಸುಂದರಿಯು ಅರಿಯೇ ಅರಿಯಳು; ಆದ್ದರಿಂದ ಆ ನಿರ್ಮಲಾಂತಃಕರಣದ ತರುಣಿಯು ರಾಮರಾಜನ

ವಿಯಷವಾಗಿ ಎಷ್ಟು ಶಂಕಿಸಿದರೂ, ಆತನು ಭೆಟ್ಟಿಯಾದಾಗೆಲ್ಲ ಆತನ ವಿಷಯದ ವಿಕಲ್ಪವನ್ನೆಲ್ಲ ಮರೆತು, ಅಕೃತ್ರಿಮ ಪ್ರೇಮದಿಂದ ಆತನನ್ನು ಆಲಂಗಿಸುವಳು. ಆತನ ಬಳಿಯಲ್ಲಿರುವತನಕ ಆಕೆಯು ಇಲ್ಲದ ವಿಕಲ್ಪಗಳನ್ನು ಒಡನುಡಿದಾಗ ಅವುಗಳೆಲ್ಲ ರಾಮರಾಜನು ಸಮಾಧಾನ ಹೇಳಲು, ಕೃತಜ್ಞತೆಯಿಂದ ಆತನನ್ನು ಪುನಃ ಕುಂಜವನದಿಂದ ಹೋಗಗೊಡುವಳು, ಮತ್ತೆ ಕೆಲವು ದಿನ ಆತನು ಬಾರದಾಗಲು ಮತ್ತೆ ಆಕೆಯ ವಿಕಲ್ಪಕ್ಕೆ ಆರಂಭವಾಗುತ್ತಿತ್ತು. ಈ ಕ್ರಮವು ಮೆಹರ್ಜಾನಳ ಬಹುರೂಢವಾದ ವೇಳಾಪತ್ರಕದಂತೆ ಆಗಿ ಹೋಗಿತ್ತು. ಭಿಡೆಭಾರಣಿಯ ಸರಳ ಮನಸ್ಸಿನವರ ಸ್ಥಿತಿಯು ಹೀಗೆಯೇ ಸರಿ.

ಹೀಗೆ ಕ್ರಮಿಸುತ್ತಿರಲು, ಒಂದು ದಿನ ಮೆಹರ್ಜಾನಳ ಮನಸ್ಸು ತೀರ ಖಿನ್ನವಾಯಿತು. ರಾಮರಾಜನು ಬಾರದೆ ಅಂದಿಗೆ ಎಂಟು ದಿನಗಳಾಗಿ ಹೋಗಿದ್ದವು. ಅಂದು ವಸಂತಕಾಲದ ಪೌರ್ಣಿಮೆಯಾದದ್ದರಿಂದ, ಚಂದ್ರಮನು ಷೋಡಶ ಕಲೆಗಳಿಂದ ಪೂರ್ಣವಾಗಿ ಉದಯ ಹೊಂದಿದನು. ಆ ನಿಶಾಂಕರನು ಮೇಲಕ್ಕೇರಿ ಹಿಟ್ಟು ಚೆಲ್ಲಿದ ಹಾಗೆ ಎಲ್ಲ ಕಡೆಗೆ ಬೆಳದಿಂಗಳು ಬೀರಲು, ನಾಲ್ಕು ತಾಸು ರಾತ್ರಿಯು ಮೀರಿ ಐದನೆಯು ಅಮಲು ಆಯಿತು. ಆಗ ಮೆಹರ್ಜಾನಳು ಒಬ್ಬಳೇ ಮಂದಿರದಿಂದ ಹೊರಟು ಕುಂಜವನದೊಳಗಿನ ಪುಷ್ಕರಣಿಯ ಕಡೆಗೆ ಸಾಗಿದಳು. ತನ್ನನ್ನು ಹಿಂಬಾಲಿಸಿ ಬಾರದಂತೆ ಆಕೆಯು ಎಲ್ಲರಿಗೆ ಕಟ್ಟಪ್ಪಣೆ ಮಾಡಿದ್ದಳು. ಮಾರ್ಜನೇಗೆ ಕೂಡ ಅವಳ ಸಂಗಡ ಹೋಗಲಿಕ್ಕೆ ಧೈರ್ಯ ಸಾಲಲಿಲ್ಲ. ಮೆಹರ್ಜಾನಳು ಪುಷ್ಕರಣಿಗೆ ಹೋದಾಗ ಆ ಮನೋಹರವಾದ ಸರೋವರದ ಶೋಭೆಯು ವರ್ಣಿಸುವ ಹಾಗಿತ್ತು. ಆ ವಿಸ್ತೀರ್ಣವಾದಪುಷ್ಕರಣಿಯ ನಟ್ಟನಡುವೆ ಒಂದು ಧ್ವಜಸ್ತಂಭವಿದ್ದು ಸುತ್ತುಮುತ್ತ ಸಣ್ಣ-ದೊಡ್ಡ ಗಿಡಗಳ ನೆರಳು ದಟ್ಟವಾಗಿ ಬಿದ್ದಿತ್ತು. ಪುಷ್ಕರಣಿಯಲ್ಲಿ ನೈದಿಲೆಗಳು ಅರಳಿ ಅವು ಅಲ್ಲಿಯ ಸ್ವಚ್ಛವಾದ ಉದಕದಲ್ಲಿ ಪ್ರತಿಬಿಂಬಿಸಿದ್ದವು. ಗಾಳಿ ಸುಳಿದಾಡದ್ದರಿಂದ ಸುತ್ತಲಿನ ಗಿಡಗಳು ಮಿಸುಕುತ್ತಿದ್ದಿಲ್ಲ. ಪುಷ್ಕರಣಿಯಲ್ಲಿ ತೆರೆಗಳೂ ಉತ್ಪನ್ನವಾಗುತ್ತಿದ್ದಿಲ್ಲ. ನಿರಭವಾದ ಆಕಾಶದಲ್ಲಿ ಚಂದ್ರಮನೂ, ನಕ್ಷತ್ರಗಳೂ ಸ್ಥಳಬಿಟ್ಟು ಕದಲದೆ ಸುಮ್ಮನೆ ನಿಂತಲ್ಲಿ ನಿಂತಿರುವಂತೆ ತೋರುತ್ತಿತ್ತು ! ಒತ್ತಟ್ಟಿಗೆ ಮೆಹರ್ಜಾನಳಂಥ ಲೋಕೋತ್ತರ ಸುಂದರಿಯು ತನ್ನ ಬಿರುಸುಭಾವವನ್ನು ಬದಿಗಿಟ್ಟು ದಿಟ್ಟತನದಿಂದ ಏಕಾಕಿಯಾಗಿ ಮಧ್ಯರಾತ್ರಿಯಲ್ಲಿ ಇಲ್ಲಿಗೆ ಯಾಕೆ ಬಂದಿರಬಹುದೆಂಬುದನ್ನು ಬೆರಗಾಗಿ ನೋಡುತ್ತಿರುವಂತೆ, ಪುಷ್ಕರಣಿಯಲ್ಲಿಯೂ, ಅದರ ಸುತ್ತಲು ಅದರ ಮೇಲ್ಗಡೆಯಲ್ಲಿಯೂ ಇರುವ ಚಲನವಲನದ ವಸ್ತುಗಳೆಲ್ಲ ಸ್ತಬ್ಧತೆಯನ್ನು ತಾಳಿದಂತೆ

ಆಗಿತ್ತು. ಕುಂಜವನದೊಳಗಿನ ವಿವಿಧ ಪುಷ್ಪಗಳ ಸುಗಂಧವನ್ನು ಮಂದಮಾರುತನು ಹೊತ್ತೊಯ್ಯದ್ದರಿಂದ ಆ ಪ್ರದೇಶವು ವಿವಿಧ ಪುಷ್ಪಗಳ ಮಿಶ್ರ ಸುಗಂಧದಿಂದ ತುಂಬಿ ಸೂಸುತ್ತಿತ್ತು. ಆಗ ಚಂದ್ರಮಂಡಲವು ಪುಷ್ಕರಣಿಯಲ್ಲಿ ಸ್ವಚ್ಛವಾಗಿ ಪ್ರತಿಫಲಿಸಿ ಅದರ ಮನೋಹರತ್ವಕ್ಕೆ ಕಳೆಯೇರಿತ್ತು. ಇಂಥ ಮನೋಹರ ಪ್ರಸಂಗಗಳಿಂದ ಉಲ್ಲಸಿತಳಾದ ಆ ತರುಣಿಯು ಪುಷ್ಕರಣಿಯ ದಂಡೆಯಲ್ಲಿ ಕಟ್ಟಿದ್ದ ಕ್ರೀಡಾ ನೌಕೆಯನ್ನೇರಿ. ಬಿಚ್ಚಿ ಬಡಬಡಹುಟ್ಟು ಹಾಕುತ್ತ ನೌಕೆಯನ್ನು ಮಧ್ಯದ ಕಡೆಗೆ ಸಾಗಿಸಿದಳು, ಕ್ಷಣಮಾತ್ರದಲ್ಲಿ ನೌಕೆಯು ಧ್ವಜಸ್ತಂಭವನ್ನು ಮುಟ್ಟಿತು. ಆಗ ಮೆಹರ್ಜಾನಳು ನೌಕೆಯನ್ನು ಸ್ತಂಭಕ್ಕೆ ಕಟ್ಟಿ, ಆಕಾಶದಲ್ಲಿ ಲಕಲಕಿಸುತ್ತಿದ್ದ ಚಂದ್ರಬಿಂಬವನ್ನು ಕೌತಕದಿಂದ ನೋಡಹತ್ತಿದಳು. ಆಗ ಆ ಸ್ವಚ್ಛದ ವೃತ್ತಿಯ ರಸಿಕ ತರುಣಿಯ ಹೃದಯವನ್ನು ರಾಮರಾಜನು ತಟ್ಟನೆ ಪ್ರವೇಶಿಸಲು, ಹಲವು ಕಲ್ಪನಾ ತರಂಗಳು ಆಕೆಯ ಹೃದಯದಲ್ಲಿ ಉತ್ಪನ್ನವಾಗಿ ಆಕೆಗೆ ವಿರಹದ ಭಾವನೆಯಾಗಹತ್ತಿತು. ಆಗ ಆಕೆಯು ಮಂಜುಳ ಸ್ವರದಿಂದ.

ರಾಗ (ಭಾವ ಕಲ್ಯಾಣ)

ಹೇರಿ ಆಜ ಸಖೀರಿ ಮೆ ಕ್ಯಾ ಕಹು ಆಪನೇ ಜೀಯಾಕೀ ಬಾತ |

ಹೇರಿ ಆಜ ||

ಮೇರೆ ಮನ ಸಖೀ ಪ್ರಾರೇಕೀ ಮುರತ. ಘಡಿಫಲ ಛೇನದೀನ ರಾತ ||

ಹೇರಿ ಆಜ ||

ಎಂದು ಗಾಯನ ಮಾಡಿದ ಹಿಂದುಸ್ಥಾನಿ ಖ್ಯಾಲಿಯ ಸುಂದರ ತಾನು ಬೆಳದಿಂಗಳಂತೆ ದಶದಿಕ್ಕುಗಳಲ್ಲಿ ಪಸರಿಸಿ, ನಾದಬ್ರಹ್ಮದ ಆನಂದದಿಂದ ಯಾವತ್ತು ಸೃಷ್ಟಿಯು ಡೋಲಾಯಮಾನವಾಗಹತ್ತಿತ್ತು. !

ಈ ಮನೋಹರ ಪ್ರಸಂಗವನ್ನೆಲ್ಲ ಕಣ್ಮಿಟ್ಟ ನೋಡಿ ಮಧುರ ಗಾಯನವನ್ನು ಕಿವಿಮುಟ್ಟಿ ಕೇಳಿ ಧನ್ಯತೆಯನ್ನು ಪಡೆದಿದ್ದ ಒಬ್ಬ ತರುಣನು ಆ ಪುಷ್ಕರಣಿಯ ಪೂರ್ವದಂಡೆಯ ಮೇಲಿದ್ದ ಒಂದು ಅಶೋಕ ವೃಕ್ಷದ ಬುಡದಲ್ಲಿ ನಿಂತುಕೊಂಡು ಮೆಹರ್ಜಾನಳ ದಿವ್ಯಮೂರ್ತಿಯನ್ನು ಧ್ಯಾನಿಸಹತ್ತಿದನು. ಆನಂದದ ಭಯದಲ್ಲಿ ಆತನ ಶರೀರವು ಡೋಲಾಯಮಾನವಾಗಹತ್ತಿತು. ಬರುಬರುತ್ತ ಗಾನ ತಲ್ಲೀನತೆಯಲ್ಲಿ ಆತನು ಜಯದೇವ ಕವಿಯದೊಂದು ಅಷ್ಟಪದವಿಯನ್ನು ಸುಸ್ವರದಿಂದ ಗಾಯನಮಾಡಹತ್ತಿದನು.

ನಿಭೃತನಿಕುಂಜಗೃಹಂ ಗತಯಾ ನಿಶಿರಹಸಿ ನೀಲಿಯ ವಸಂತಂ ||

ಚಕಿತ ವಿಲೋಕಿತ ಸಕಲ ದಿಶಾರತಿ ರಭಸ ಭರೇಣ ಹಸಂತಂ ||

ಸಖಿ ಹೇಪಕೇಶೀ ಮಥನಮುದಾರಂ ರಮಯ ಮಯಾಸ ||

ಮದನ ಮನೋರಥ ಭಾವಿತಯಾ ಸವಿಕಾರಂ || ಧೃಂ ||

ಹೀಗೆ ಅಕಲ್ಪಿತವಾಗಿ ಕಿವಿಗೆ ಬಿದ್ದ ತರುಣನ ಗಾಯನವನ್ನು ಕೇಳಿದ ಕೂಡಲೇ ಮೆಹರ್ಜಾನಳು ಬೆದರಿದ ಚಿಗರಿಯಂತೆನಾಲ್ಕೂ ಕಡೆಗೆ ನೋಡಿದಳು. ಕೂಡಲೇ ಆಕೆಯು ಆನಂದದಿಂದ ಚಪ್ಪಾಳೆ ಬಾರಿಸಿ ಧ್ವಜಸ್ತಂಭಕ್ಕೆ ಕಟ್ಟಿದ್ದ ಕ್ರೀಡಾ ನೌಕೆಯನ್ನು ಬಿಚ್ಚಿ ಅದನ್ನು ಆ ತರುಣನ ಕಡೆಗೆ ಸಾಗಿಸಹತ್ತಿದಳು. ದಂಡೆಗೆ ಮುಟ್ಟುವ ವಿಷಯವಾಗಿ ಆಕೆಯು ಅತ್ಯಂತ ಆತುರಳಾಗಿದ್ದಳು. ನೌಕೆಯ ಹಂಗು ಇಲ್ಲದೆ ಭರನೆ ಹಾರೊ ದಂಡೆಗೆ ಹೋಗಲಿಕ್ಕೆ ಬರುವ ಹಾಗೆ ಆಕೆಗೆ ರೆಕ್ಕೆಗಳಿರುತ್ತಿದ್ದರೆ. ಆಕೆಯು ಆಗಲೇ ಹಾರಿ ಹೋಗುತ್ತಿದ್ದಳು! ಆದರೆ ಹಾಗೆ ಮಾಡಲು ಶಕ್ಯವಿಲ್ಲದದ್ದರಿಂದ ಆಕೆಯು ಆದಷ್ಟು ಬೇಗನೆ ನೌಕೆಯನ್ನು ನಡೆಸಲೇಬೇಕಾಯಿತು. ಹುಟ್ಟು ಹಾಕುವಾಗ ಆಕೆಯು ತನ್ನ ದೇಹದ ಶ್ರಮವನ್ನು ಲೆಕ್ಕಿಸಲಿಲ್ಲ. ಜೋಲಿ ಹೋಗಿ ಪುಷ್ಕರಣಿಯಲ್ಲಿ ಬಿದ್ದೇನೆಂಬುದರ ಅರಿವು ಸಹ ಆಕೆಗೆ ಉಳಿಯಲಿಲ್ಲ. ಒಂದೆರಡು ಸಾರೆಯಂತೂ ನೌಕೆಯು ಹೊಯ್ದಾಡಲು., ಈ ಸುಂದರಿಯು ಜಲಸಮಾಧಿಯನ್ನು ಹೊಂದವಳೊ ಏನೋ ಎಂಬ ಭಯವು ತರುಣನ ಮನಸ್ಸಿನಲ್ಲಿ ಉತ್ಪನ್ನವಾಯಿತು; ಆದರೆ ಕ್ರೀಡಾ ನೌಕೆಯನ್ನು ನಡೆಸುವ ವಿಷಯದಲ್ಲಿ ಮೆಹರ್ಜಾನಳು ಅತ್ಯಂತ ಚತುರಳಾಗಿದ್ದರಿಂದ ಅಂಥ ಅಪಘಾತವೇನೂ ಆಗದೆ, ನೌಕೆಯು ದಂಡೆಗೆ ಮುಟ್ಟಿದ ಕೂಡಲೇ ಮೆಹರ್ಜಾನಳೂ ಕ್ರೀಡಾ ನೌಕೆಯಿಂದಲೇ ತರುಣನ ಕಡೆಗೆ ಸಾಗರಬಿದ್ದಳು ಹೀಗೆ ಸಾಗರ ಬೀಳುವ ತರುಣಿಯನ್ನು ಎತ್ತಿಕೊಳ್ಳಲಿಕ್ಕೆ ತರುಣನು ಸಿದ್ಧನೇ ಇದ್ದನು. ಆತನು ತರುಣಿಯನ್ನು ಆತುರದಿಂದ ಎತ್ತಿಕೊಂಡು ಪ್ರೇಮದಿಂದ ಚುಂಬಿಸಿದನು. ಅವರಿಬ್ಬರು ತರುಣರು ಒಬ್ಬರನ್ನೊಬ್ಬರು ಮಾತಾಡಿಸಲು ಅತುರಪಡುತ್ತಿದ್ದರೂ ಅವರ ಕೋರಿಕೆಯು ಸಫಲವಾಗಲಿಲ್ಲ, ಕಡೆಗೆ ಆ ತರುಣನು ಮೆಹರ್ಜಾನಲನ್ನು ಕುರಿತು-

ತರುಣ-ನೀನು ಮಂದಿರದಲಿಲ್ಲದಿದ್ದರಿಂದ ಕುಂಜವನದಲ್ಲಿ ಹುಡುಕ ಬೇಕೆಂದು ನಾನು ಹೊರಗೆ ಬರುತ್ತಿರಲು, ನೀನು ಯಾರನ್ನೂ ಸಂಗಡ ಬರಗೊಡದೆ ಒಬ್ಬಳೇ ಪುಷ್ಕರಣಿಗೆ ಹೋಗಿರುವೆಯೆಂದು ಮಾರ್ಜನೆಯು ನನ್ನ ಮುಂದೆ ಹೇಳಿದಳು ! ಪ್ರಿಯ ಮೆಹರ್ಜಾನ, ಹೀಗೆ ಅಪರಾತ್ರಿಯಲ್ಲಿ ನೀನು ಒಬ್ಬಳೇ ಪುಷ್ಕರಣಿಗೆಬಂದು ಧ್ವಜಸ್ತಂಭದವರಿಗೆ ನೌಕೆಯನ್ನು ಸಾಗಿಸಿಕೊಂಡು ಹೋಗಬಹುದೇ ? ಮಾರ್ಜನೆಯು ಕೂಡ ಸಂಗಡ ಬಾರದಷ್ಟು ಮನುಷ್ಯರ ಬೇಸರವು ನಿನಗೆ ಯಾಕೆ ಆಯಿತು ? ನಾನಂತು ಅಂಜುತ್ತಂಜುತ್ತಲೇ ಅಶೋಕವೃಕ್ಷದ

ಬುಡದಲ್ಲಿ ಬಂದು ನಿಂತಿದ್ದೆನು ! ಮೊದಲು ನಿನ್ನನ್ನು ನೋಡಿದ ಕೂಡಲೇ ನಾನು ಆಶ್ಚರ್ಯಮಗ್ನನಾದೆನು. ಅಹಹ ! ಪ್ರಿಯೇ, ಮೆಹರ್ಜಾನ, ನಮ್ಮ ಕಾಳಿದಾಸಾದಿ ಕವಿಗಳು ಸ್ತೀಮುಖವನ್ನು ಕಮಲಕ್ಕೆ, ಹಾಗೂ ಚಂದ್ರನಿಗೆ ಹೋಲಿಸಿದ್ದೇನು ಆಟಕ್ಕಲ್ಲವೆಂಬುದನ್ನು ನಾನು ಇಂದು ಮನಗಂಡನು! ಪುಷ್ಕರಣಿಯಲ್ಲಿ ಒಮ್ಮೆಲೆ ಮೂರು ಚಂದ್ರಗಳು ಎಲ್ಲಿಂದ ಬಂದವೆಂಬುದು ನನಗೆ ತಿಳಿಯದಾಯಿತು. ಆಕಾಶದಲ್ಲಿಯೊಬ್ಬ, ಕ್ರೀಡಾ ನೌಕೆಯೊಲೊಬ್ಬ, ಪುಷ್ಕರಣಿಯ ಜಲದಲ್ಲಿಯೊಬ್ಬ ಹೀಗೆ ಮೂವರು ಚಂದ್ರರು !! ಮುಂದೆ ನೀನು ಮಂಜುಳ ಗಾನದಿಂದನನ್ನ ಭ್ರಾಂತಿಯನ್ನು ದೂರಮಾಡದಿದ್ದರೆ, ನಾನು ಎಲ್ಲಿ ಭ್ರಮಿಷ್ಯನೇ ಆಗಿ ಹೋಗುತ್ತಿದ್ದೆನೋ ಏನೋ ?

ಮೆಹರ್ಜಾನ-ಸಾಕು, ಏನಾದರೂ ಬಣ್ಣದ ಮಾತು ಆಡಿ ನನ್ನನ್ನು ರಮಿಸಬೇಡಿರಿ. ಈಗ ಎಂಟು ದಿನ ನನ್ನನ್ನು ಮರೆತದ್ದನ್ನು ಮುಚ್ಚಿಕೊಳ್ಳಲಿಕ್ಕೆ ಯತ್ನಿಸುವ ಹಾಗೆ ತೋರುತ್ತದೆ ; ಆದರೆ ಇಂಥ ಯತ್ನಗಳಿಗೆ ನಾನು ಈಗ ಮೋಸಹೋಗುವ ಹಾಗಿಲ್ಲ.

ತರುಣ-ನಿನ್ನನ್ನು ಮೋಸಗೊಳಿಸಲಿಕ್ಕೆ ಯಾರು ಯತ್ನಿಸಿದರು ? ಪ್ರಿಯೆ, ಮೆಹರ್ಜಾನ, ನಿನ್ನನ್ನು ಮೋಸಗೊಳಿಸುವುದಕ್ಕಾಗಿ ನಾನು ಏನಾದರೂ ಮಾತಾಡುತ್ತೇನೆನ್ನುವ ಹಾಗೆ ನಿನಗೆ ತೋರುತ್ತದೇನು ? ಹೋದ ವರ್ಷ ನಿನ್ನ ಬಳಿಗೆ ಆಗಾಗ್ಗೆ ಬರುತ್ತಿರುವ ಹಾಗೆ, ಈ ವರ್ಷ ನಾನು ಬಾರದಿರುವುದಕ್ಕೆ ಕಾರಣವುಂಟು, ಹಿರಿಯರು ಇರುವತನಕವರ ಸಂಗಡ ಬೇರೆ ಬೇರೆ ಮುಸಲ್ಮಾನ ಬಾದಶಹರ ಬಳಿಗೆ ಹೋಗಿ ಅವರೊಡನೆ ಮಾಡುವ ಆಲೋಚನೆಗಳನ್ನು ಕೇಳುವದಷ್ಟೇ ನನ್ನ ಕೆಲಸವಾಗಿತ್ತು. ಈಗ ಹಿರಿಯರು ಸ್ವರ್ಗಸ್ಥರಾಗಿರುವದರಿಂದ ಅವರ ಕೆಲಸಗಳನ್ನು ನಾನು ಜವಾಬ್ದಾರಿಯಿಂದ ಮಾಡಬೇಕಾಗಿದೆ. ಕೃಷ್ಣದೇವರಾಯರು ಚಿಟಿಗಿಗೊಮ್ಮೆ ಮುಟುಗಿಗೊಮ್ಮೆ ಕರಿಸಿ ಆಲೋಚನೆಗಳನ್ನು ಕೇಳುವರು. ಅವರು ನನಗೆ-ರಾಮರಾಜಾ, ನೀನು ತೀರ ತರುಣನಿರುವೆಯೆಂಬದೇನೋ ನಿಜ ; ಆದರೆ ನಿನ್ನ ಹಿರಿಯರ ಕೈಯಲ್ಲಿ ನೀನು ನುರಿತವನಿರುವದರಿಂದಾಗಿ, ಜಾತ್ಯಾ ನೀನು ಯೋಗ್ಯತೆಯವನೆಂಬ ಕಾರಣದಿಂದಾಗಿ ನಿನ್ನ ಹಿರಿಯರ ಮಂತ್ರಿಪದವನ್ನು ಕೊಡುವ ಬದಲು ಎರಡನೆಯದೇನನ್ನಾದರೂ ನಿನಗೆ ಕೊಡಬೇಕೆಂದು ಮಾಡಿರುವೆನು. ಎಂದು ಹೇಳಿದ್ದಾರೆ. ಹೀಗಿರಲು, ನಾನು ಎಂಟು ದಿನ ಬರಲಿಲ್ಲವೆಂಬದಿಷ್ಟೇ ಕಾರಣದಿಂದ ನೀನು ಹೀಗೆ ನಿಷ್ಕುರಳಾಗಬಹುದೋ ?

ಮೆಹರ್ಜಾನ-(ನಕ್ಕು) ಇದರಲ್ಲಿ ನನ್ನ ನಿಷ್ಕರತನವೇನು ? ಮನಸ್ಸಿನಲ್ಲಿ ಬಂದ ಮಾತನ್ನು ಸಥಿಯಿಂದ ಆಡಿ ತೋರಿಸಿದೆನು. ಅದಿರಲಿ, ಮಹಾರಾಜರು ನಿಮಗೆ ಎರಡನೆಯದೇನು ಕೊಡುವರು ?

ಈ ಪ್ರಶ್ನೆಗೆ ಉತ್ತರವನ್ನು ಕೊಡಲಿಕ್ಕೆ ರಾಮರಾಜನಿಗೆ ಪ್ರಶಸ್ತವಾಗಿ ತೋರಲಿಲ್ಲ; ಯಾಕೆಂದರೆ, ಕೃಷ್ಣದೇವರಾಯನು ತನ್ನ ಮಗಳನ್ನು ಕೊಡುತ್ತಾನೆಂದು ಹೇಳಿದರೆ, ಆಕೆಗೆ ಸಮಾಧಾನವಾಗುವಂತೆ ಇದ್ದಿಲ್ಲ; ಆದ್ದರಿಂದ ಆತನು ಆ ಮಾತನ್ನು ಮರೆಸುವದಕ್ಕಾಗಿ-

ರಾಮರಾಜ ಮೆಹರ್ಜಾನ, ಹೀಗೆಯೇ ಅಶೋಕವೃಕ್ಷದ ಕೇಳಿಗೆ ಎಷ್ಟು ಹೊತ್ತು ನಿಂತುಕೊಳ್ಳಬೇಕು ? ಇನ್ನು ಮೇಲೆ ಮನೆಗೆ.....

ಮೆಹರ್ಜಾನ-(ಮುಂದೆ ಮಾತಿಗೆ ಅವಕಾಶ ಕೊಡದೆ) ಇಲ್ಲ, ಮನೆಗೆ ಹೋಗುವ ಹಾಗಿಲ್ಲ. ಇಂದಿನ ರಾತ್ರಿಯನ್ನೆಲ್ಲ ನಿಮ್ಮೊಡನೆ ಈ ಕ್ರೀಡಾ ನೌಕೆಯಲ್ಲಿ ಕುಳಿತು ಪುಷ್ಕರಣೆಯಲ್ಲಿಯೇ ವಿಷಹರಿಸಬೇಕೆಂಬ ಇಚ್ಛೆಯು ನನಗೆ ಆಗಿದೆ !

ರಾಮರಾಜ-ಬಹಳ ಸಂತೋಷ, ಆಗಲಿ, ಅದಕ್ಕೆ ಯಾರು ಬೇಡವೆನ್ನುತ್ತಾರೆ.

ಕೂಡಲೇ ರಾಮರಾಜನು ಕ್ರೀಡಾ ನೌಕೆಯನ್ನು ಜಗ್ಗಿಕೊಂಡು ತಾನು ಹತ್ತಿ, ಆಮೇಲೆ ಮೆಹರ್ಜಾನಳಿಗೆ ಆಸರೆಕೊಟ್ಟು ಆಕೆಯನ್ನು ಎತ್ತಿಕೊಂಡನು. ಕೂಡಲೇ ನೌಕೆಯನ್ನು ನಡೆಸಿ ಸರೋವರದ ಮಧ್ಯದಲ್ಲಿದ್ದ ದ್ವಜಸ್ತಂಭದ ಬಳಿಗೆ ಒಯ್ದನು. ಆತನು ದ್ವಜಸ್ತಂಭಕ್ಕೆ ನೌಕೆಯನ್ನು ಕಟ್ಟಿ ಮೆಹರ್ಜಾನಳ ಹೆಗಲು ಮೇಲೆ ಎರಡೂ ಕೈಗಳನ್ನಿಟ್ಟು-

ರಾಮರಾಜ-ನಿನ್ನ ಮನಸ್ಸಿನಂತೆ ಆಯಿತಷ್ಟೆ ? ಆದರೆ ಇಂದು ಸಂಗಡ ಯಾರನ್ನೂ ಕರಕೊಳ್ಳದೆ, ಮಾರ್ಜನೆಗೆ ಕೂಡ ನೀನು ಬರಬೇಡವೆಂದು ಬುದ್ಧಿಪೂರ್ವಕವಾಗಿ ಹೇಳಿ ಒಬ್ಬಳೇ ಪುಷ್ಕರಣೆಗೆ ಯಾಕೆ ಬಂದೆ ? ಹೊತ್ತು ವೇಳೆ ಒಂದೇಸಮನೆ ಇರುವದಿಲ್ಲ. ಏನಾದರೂ ಅಪಘಾತವಾದರೆ ಹ್ಯಾಗೆ ಮಾಡಬೇಕು ?

ಮೆಹರ್ಜಾನ-ಎಲ್ಲಿಯ ಘಾತ, ಎಲ್ಲಿಯ ಅಪಘಾತ ! ತಮ್ಮ ಕೃಪಾ ಭತ್ತವು ನನ್ನ ತಲೆಯ ಮೇಲೆ ಇರುವವರೆಗೆ ಆ ಘಾತಾಘಾತಗಳಿಂದ ಏನಾಗಬೇಕಾಗಿದೆ ? ತಾವು ವಿಜಯನಗರಕ್ಕೆ ಹೋಗಿ ಇಂದಿಗೆ ಎಂಟು ದಿವಸವಾಯಿತೆಂಬ ವಿಚಾರವು ಇಂದು ಮುಂಜಾನೆ ನನ್ನ ಮನಸ್ಸಿನಲ್ಲಿ ಹೊಳೆದ ಕೂಡಲೇ ಜೀವಕ್ಕೆ ಹೇಗೆ ಹೇಗೂ ಆಯಿತು. ಸಮಾಧಾನವಾಗಲೊಲ್ಲದು! ಕಡೆಗೆ ಕುಂಜವನದಲ್ಲಿ ಒಬ್ಬಳೇ ಕುಳಿತುಕೊಳ್ಳಬೇಕೆಂದು ಹೋದೆನು. ಆದರೆ

ಹಕ್ಕಿಗಳ ಕಿಲಿ ಬಲಿಯಿಂದ ಸಹ ನನ್ನ ಏಕಾಂತಕ್ಕೆ ಭಂಗವಾಯಿತು! ಅದರಿಂದ ಏಕಾಂತವನ್ನು ಬಯಸಿ, ಅಪರಾತ್ರಿಯ ಅಕ್ಷವಿಲ್ಲದೆ ಇಲ್ಲಿಗೆ ಬಂದುಬಿಟ್ಟೆನು.

ರಾಮರಾಜ-ಶಾಬಾಸ! ಮೆಹೆರ್, ನೀನು ಒಳ್ಳೆ ಮನಸ್ವಿಯು ಕಾಣುತ್ತೀ ನಿನ್ನ ಮನಸ್ಸಿಗೆ ಅಷ್ಟು ಅಸಮಾಧಾನವಾಗಲಿಕ್ಕೆ ಕಾರಣವೇನು ?

ಮೆಹರ್ಜಾನ-ಕಾರಣಗಳು ಒಂದೇ ಎರಡೇ ಎಷ್ಟೆಂತ ಹೇಳಲಿ ? ನೀವು ಬಳಿಯಲ್ಲಿ ಎಂಟು ದಿನ ಇಲ್ಲದ ಬಳಿಕ ದುಷ್ಟ ಕಲ್ಪನೆಗಳಿಗೇನು ಕೊರತೆಯು ಇನ್ನು ಮೇಲೆ ನಿಮ್ಮ ಭೆಟ್ಟಿಯೇ ಆಗುವದಿಲ್ಲವೆಂಬ ವಿಚಾರವು ಸಹ ನನ್ನ ಮನಸ್ಸಿನಲ್ಲಿ ಬಂದಿತ್ತು! ಅದರಲ್ಲಿ ಈಗಂತು.....

ಈ ಮೇರೆಗೆ ಅರ್ಧ ಮಾತಾಡಿ, ಮೆಹರ್ಜಾನಳು ಲಜ್ಜೆಯಿಂದ ತಲೆ ಬಾಗಿ ಸಲು, ರಾಮರಾಜನು ಆಕೆಯನ್ನು ತಬ್ಬಿಕೊಂಡು ಆಲಂಗಿಸಿ ಗದ್ದ ಹಿಡಿದು ಮುಖವೆತ್ತಿ- “ಅದರಲ್ಲಿ ಈಗಂತು” ಎಂದು ಸುಮ್ಮನಾದೆಯಲ್ಲ ? ಮೆಹರ್. ಈಗೇನು ಆಯಿತು ಹೇಳು ಎಂದು ಕೇಳಲು, ಮೆಹರ್ಜಾನಳು, “ಏನೂ ಇಲ್ಲೆಂದು” ಹೇಳಿ ಆ ವಿಷಯವನ್ನು ಮರೆಸಲಿಕ್ಕೆ ಯತ್ನಿಸಿ-ನೀವು ಬೇಕಾದದ್ದು ಹೇಳಿರಿ ಇಂದು ನನ್ನ ಮನಸ್ಸಿನ ಸ್ಥಿತಿಯೇ ವಿಚಿತ್ರವಾಗಿದೆ, ನೌಕೆಯಲ್ಲಿ ನಾವಿಬ್ಬರೂ ಕುಳಿತು ನೌಕೆಯು ಮುಂದಕ್ಕೆ ಸಾಗಹತ್ತಿದ ಬಳಿಕ ನನ್ನ ಮನಸ್ಸಿನಲ್ಲಿ ಬಂದ ವಿಚಾರವನ್ನು ಹೇಳಿದರೆ ನಿಮಗೆ ನಗೆ ಬರಬಹುದು ; ಅಥವಾ ಯಾರಿಗೆ ಗೊತ್ತು ಸಿಟ್ಟೂ ಬರಬಹುದು.

ರಾಮರಾಜ-ಏನಂದಿ? ನಿನ್ನ ಮಾತಿಗೆ ನನಗೆ ಸಿಟ್ಟು ಬರಬಹುದೇ ? ಮೆಹರ್, ಈ ಜನ್ಮದಲ್ಲಿ ನಿನ್ನ ವಿಷಯವಾಗಿ ನನಗೆ ಎಂದೂ ಸಿಟ್ಟು ಬರಲಿಕ್ಕಿಲ್ಲ. ನೀನು ಮಾತ್ರ ನನ್ನ ಮೇಲೆ ಯಾವಾಗ ಸಿಟ್ಟಾದಿ, ಯಾವಾಗ ದ್ವೇಷ ಮಾಡ್ತೀ ಎಂಬುದನ್ನು ಹೇಳಲಾಗುವದಿಲ್ಲ ! ಈ ವಿಚಾರವು ಮೇಲಿಂದ ಮೇಲೆ ನನ್ನ ಮನಸ್ಸಿನಲ್ಲಿ ಬಂದು ನನಗೆ ಅಂಜಿಕೆ ಬರುತ್ತದೆ !

ಮೆಹರ್ಜಾನ-(ತಟ್ಟನೆ ಹಿಂದಕ್ಕೆ ಸರಿದು ರಾಮರಾಜನನ್ನು ದಿಟ್ಟಿಸಿ ನೋಡುತ್ತ) ಏನು? ನಿಮ್ಮ ಮೇಲೆ ನನ್ನ ಸಿಟ್ಟೇ, ದ್ವೇಷವೇ ಅವ್ಯಯ್ಯಾ! ಮಹಾರಾಜ, ಇಂಥ ವಿಚಾರಗಳು ನಿಮ್ಮ ಮನಸ್ಸಿನಲ್ಲಿಯಾದರೂ ಹ್ಯಾಗೆ ಬಂದವು ? ನನ್ ನಡತೆಯಲ್ಲಿ ತಮಗೆ ಯಾವ ವ್ಯತ್ಯಾಸವು ತೋರಿತು !

ಹೀಗೆ ನುಡಿಯುವಾಗ ಮೆಹರ್ಜಾನಳ ಕಣ್ಣುಗಳು ಅಶ್ರುಪೂರ್ಣವಾದವು. ಆಕೆಯ ಕಂಠವು ಬಿಗಿದು ಮಾತುಗಳು ಹೊರಡದಾದವು. ಕಡೆಗೆ ಆ ತರಳೆಯು ಅಳುವ ಮೋರೆಯಿಂದ ರಾಮರಾಜನನ್ನು ಕುರಿತು ತಟ್ಟನೆ - ಮಹಾರಾಜರೇ,

ಪರಸ್ಪರ ವಿಷಯವಾಗಿ ಇಂಥ ಕುವಿಚಾರಗಳು ಉತ್ಪನ್ನವಾಗುವ ಲಕ್ಷಣವು ಒಳ್ಳೆಯದಲ್ಲ. ಈ ದುರ್ಲಕ್ಷಣದ ದುಷ್ಪರಿಣಾಮವು ಒದಗಬಾರದಾಗಿದ್ದರೆ, ಈಗ ನನ್ನ ಮನಸ್ಸಿನಲ್ಲಿ ಬಂದ ವಿಚಾರದಂತೆ ಕಾರ್ಯವಾಗಬೇಕು, ಅಂದರೆ ನಿಶ್ಚಿಂತೆಯು! ಎಂದು ನುಡಿದಳು. ಆಗ ರಾಮರಾಜನು ಕೃತ್ರಿಮ ನಗೆಯಿಂದ-ಪ್ರಿಯೇ, ಮೆಹರ್, ಹೇಳು ಹೇಳು : ಅದು ಹ್ಯಾಗೆ ನಿಶ್ಚಿಂತೆಯಾಗುವುದು ತಟ್ಟನೆ ಹೇಳು ಎಂದು ಆತುರಪಡಲು, ಮೆಹರ್ಜಾನಳು-ಮಹಾರಾಜ, ಹ್ಯಾಗೆಂಬುದನ್ನು ಹೇಳುತ್ತೇನೆ ಹೇಳುತ್ತೇನೆ ಕೇಳಿರಿ ; ನಾವು ಈಗ ನೌಕೆಯಲ್ಲಿ ಕುಳಿತು ದಂಡೆಗೆ ಹೋಗುವಾಗ ಒಬ್ಬರನ್ನೊಬ್ಬರು ಬಿಗಿಯಾಗಿ ಅಪ್ಪಿಕೊಳ್ಳಬೇಕು. ಹೀಗೆ ಅಪ್ಪಿಕೊಂಡಿರುವಾಗಲೇ ನೌಕೆಯು ಮುಳುಗಿ ಪುಷ್ಕರಣಿಯ ತಳವನ್ನು ಮುಟ್ಟಬೇಕು, ಅಂದರೆ ನಿಶ್ಚಿಂತೆಯಾಗುವುದು ! ಅನ್ನಲು, ರಾಮರಾಜನ ಮುಖವು ನಿಸ್ತೇಜವಾಗಿ ಆತನ ಸರ್ವಾಂಗದಲ್ಲಿ ಕಂಪನವು ಹುಟ್ಟಿತು !! ಪ್ರಿಯವಾಚಕರೇ ಆ ತರುಣ ದಂಪತಿಗಳ ಮನಸ್ಸಿನಲ್ಲಿ ಈ ಕುಭಾವನಗಳೇ ಅವರ ವಿನಾಶಾಂಕುರದ ಅಭಿವೃದ್ಧಿಗೆ ಕಾರಣವಾಗಿರಬಹುದೇನು ?

* * * *



ಳಿನೆಯ ಪ್ರಕರಣ

ಪ್ರಯಾಣ

ರಾಮರಾಜನು ಶೂರನಿದ್ದನು : ಆದರೆ ಅಪಮೃತ್ಯುವೆಂಬ ಶಬ್ದವನ್ನು, ಅಥವಾ ಅದನ್ನು ಸೂಚಿಸುವ ಬೇರೆ ಶಬ್ದಗಳನ್ನು ಯಾರ ಮುಖದಿಂದಾದರೂ ಕೇಳಿದ ಕೂಡಲೆ ಆತನ ಎದೆಯು ಧಸಕ್ಕೆನ್ನುತ್ತಿತ್ತು. ಆತನು ೨೫ ವರ್ಷದವನಾಗುವ ಮೊದಲೇ ಎರಡು ಯುದ್ಧಗಳಲ್ಲಿ ಪರಾಕ್ರಮವನ್ನು ತೋರಿಸಿ, ಮೃತ್ಯುವಿನ ಅತ್ಯಂತ ಉಗ್ರಸ್ವರೂಪವನ್ನು ಕಣ್ಣುಮುಟ್ಟಿ ನೋಡಿದ್ದನು; ಆದರೆ ಯುದ್ಧದಹೊರತು ಉಳಿದ ಅಪಘಾತದ ಮೃತ್ಯುವಿನ ಹೆಸರನ್ನು ಕೇಳಿದ ಕೂಡಲೆ ಆತನ ಸೊಂಡೆಯು ಒಣಗುತ್ತಿತ್ತು. ಆತನು ಒಳ್ಳೇ ಮಹತ್ವಾಕಾಂಕ್ಷಿಯಿದ್ದನೆಂದು ಮೇಲೆ ಹೇಳಿದೆಯಷ್ಟೇ? ಆತನು ತನ್ನ ಆಯುಷ್ಯದಲ್ಲಿ ಎಷ್ಟೊಂದು ಯುದ್ಧಗಳನ್ನು ಮಾಡಬೇಕು, ಎಷ್ಟೊಂದು ದೊಡ್ಡ ದೊಡ್ಡ ಪದವಿಗಳನ್ನು ಸಂಪಾದಿಸುತ್ತ ಹೋಗಬೇಕು ಎಂಬದನ್ನು ಕುರಿತು ಕಲ್ಪಿಸಿದ್ದನೆಂಬದನ್ನು ಮನಸ್ಸಿನಲ್ಲಿ ತಂದರೆ, ಆತನು ಅಪಘಾತದ ಮರಣಕ್ಕೆ ಇಷ್ಟು ಯಾಕೆ ಹೆದರುತ್ತಿದ್ದನೆಂಬುವ ಬಗ್ಗೆ ಯಾರಿಗಾದರೂ ಆಶ್ಚರ್ಯವಾಗಬಹುದಾಗಿದೆ. ಆದರೆ ಹೀಗೆ ಆಶ್ಚರ್ಯಪಡುವ ಕಾರಣವಿಲ್ಲ. “ಒಳ್ಳೆಯ ಕುದುರೆಗೊಂದು ಗೋಮವೆಂಬಂತೆ ಒಳ್ಳೆಯ ಜನರಲ್ಲಿ ಒಂದೊಂದು ಗೋಮವಿರುವುದುಂಟು. ಅರ್ಜುನ ಕರ್ಣರೆಂಬ ಭಾರತೀಯ ಮಹಾಯೋಧರಲ್ಲಿಯೂ ಒಂದೊಂದು ಗೋಮವಿತ್ತೆಂಬದನ್ನು ವಾಚಕರು ನೆನಪಿನಲ್ಲಿ ತಂದುಕೊಳ್ಳಬೇಕು. ಜರಿದಂತೆ ಅರ್ಜುನನ ಪರಾಕ್ರಮವೂ; ಹೊಗಳಿದಂತೆ ಕರ್ಣನ ಪರಾಕ್ರಮವೂ ಹೆಚ್ಚುತ್ತಿದ್ದವೆಂಬುದನ್ನು ವಾಚಕರು ಅರಿತಿರಬಹುದು. ಇದರ ವಿರುದ್ಧ ಸ್ಥಿತಿಯೊದಗಿದಾಗ, ಅಂದರೆ ಅರ್ಜುನನನ್ನು ಹೊಗಳಿದಾಗ, ಕರ್ಣನನ್ನು ಬೊಗಳಿದಾಗ ಅವರವರ ಪರಾಕ್ರಮಗಳು ಕುಗ್ಗುತ್ತಿದ್ದವು. ಅದರಂತೆ ರಾಮರಾಜನಲ್ಲಿಯಾದರೂ ಅಪಮೃತ್ಯುವಿನ ಭಯದ ಖೋಡಿಚಾಳಿಯೊಂದು ಇತ್ತು. ಮಹರ್ಜಾನಳು ಅಂದಂತೆ, ಈಗ ತಾನು ಪುಷ್ಕರಣಿಯಲ್ಲಿ ಮುಳುಗಿ ಹೋದರೆ ತನ್ನ ಮಹತ್ವಾಕಾಂಕ್ಷೆಯೆಲ್ಲ

ವ್ಯರ್ಥವಾಗುವದೆಂಬ ವಿಚಾರದಿಂದ ಆ ತರುಣವೀರನು ಭಯಭೀತನಾದನು : ಆದರೂ ಆತನು ಅದನ್ನೇನು ಹೊರಗೆ ತೋರಗೊಡದೆ ಮೆಹರ್ಜಾನಳನ್ನು ಕುರಿತು-

ರಾಮರಾಜ-ಶಾಬಾಸ್ ! ನಿನ್ನ ಇಚ್ಛೆಯು ವಿಲಕ್ಷಣವಾದದ್ದೆಂಬುದರಲ್ಲೇನೂ ಸಂಶಯವಿಲ್ಲ; ಆದರೆ ಅದು ಪೂರ್ಣವಾಗಲಿಕ್ಕೆ ದೊಡ್ಡದೊಂದು ಪ್ರತಿಬಂಧವಿರುತ್ತದಲ್ಲ ! ಆ ಪ್ರತಿಬಂಧವು ಹ್ಯಾಗೆ ದೂರವಾಗಬೇಕು ?

ಮೆಹರ್ಜಾನ-ಅದೇನು ಪ್ರತಿಬಂಧ ?

ರಾಮರಾಜ-ಪ್ರತಿಬಂಧವಿಷ್ಟೆ, ನನಗೆ ಚೆನ್ನಾಗಿ ಈಜಲಿಕ್ಕೆ ಬರುತ್ತದೆ. ಇದಲ್ಲದೆ ದುರ್ಯೋಧನನ ಹಾಗೆ ನನಗೆ ಜಲಸ್ತಂಭನ ವಿದ್ಯೆಯು ಬರುವುದು. ಪಾತಾಳದವರೆಗೆ ಮುಳುಗಿದರೂ ನಾನು ತಿರುಗಿ ಮೇಲಕ್ಕೆ ಬರುವೆನಲ್ಲದೆ, ನಿನ್ನನ್ನು ಸಹ ಮುಳುಗಗೊಡದೆ ಮೇಲಕ್ಕೆ ತರುವೆನು ! ಮೆಹರ್, ಹೀಗೆ ನಿನ್ನನ್ನು ಕಳಕೊಳ್ಳಬೇಕೆಂದು ನಾನು ಈ ಮೊದಲೆ ಹುಲಿಯ ಬಾಯೊಳಗಿಂದ ನಿನ್ನನ್ನು ಬಿಡಿಸಿಕೊಂಡು ಬಂದಿರುವೆನೋ ಏನು ?

ಇದನ್ನು ಕೇಳಿ ಸರಳ ಹೃದಯದ ಮೆಹರ್ಜಾನಳೂ ಮನಃಪೂರ್ವಕವಾಗಿ ನಕ್ಕಳು. ಆಕೆಯು ಪ್ರೇಮದಿಂದ ರಾಮರಾಜನನ್ನು ಕುರಿತು-

ಮೆಹರ್ಜಾನ-ಒಮ್ಮೆ ನನ್ನ ಜೀವವನ್ನು ಬದುಕಿಸಿದುದಕ್ಕಾಗಿ ನನ್ನ ದೇಹವನ್ನೇ ತಮಗೆ ಅರ್ಪಿಸಿರುವೆನು. ಇನ್ನೊಮ್ಮೆನನ್ನ ಜೀವವನ್ನು ಬದುಕಿಸಿದರೆ ತಮಗೆ ಕೊಡುವುದಕ್ಕಾಗಿ ನನ್ನ ಬಳಿಯಲ್ಲಿ ಏನು ಇದೆ ?

ರಾಮರಾಜ-ಏನೂ ಇಲ್ಲದಿದ್ದರೆ ಇಲ್ಲ; ನನ್ನಿಂದ ಏನಾದರೂ ಅಪರಾಧವಾದರೆ ಅದನ್ನು ಕ್ಷಮಿಸಲಿಕ್ಕೂ, ನನಗೇನಾದರೂ ಪ್ರಾಣಸಂಕಟ ಒದಗಿ ಬಂದಾಗ, ಶಕ್ಯವಿದ್ದರೆ ನನ್ನನ್ನು ಬದುಕಿಸಲಿಕ್ಕೂ ನಿನಗೆ ಬರುವದಿಲ್ಲೇನು ? ಅಷ್ಟು ಮಾಡಿದರೆ ಸಾಕು.

ಮೆಹರ್ಜಾನ-(ಗಾಂಭೀರ್ಯದಿಂದ) ಸರಿ, ಸರಿ, ಇದೊಳ್ಳೆಯ ಮಾತು. ತಾವು ತಪ್ಪು ಮಾಡುವುದೂ ಬೇಡ, ನಾನು ಕ್ಷಮಿಸುವುದೂ ಬೇಡ : ಅದರಂತೆ ತಾವು ಪ್ರಾಣಸಂಕಟಕ್ಕೆ ಗುರಿಯಾಗುವುದೂ ಬೇಡ. ನಾನೂ ಬದುಕಿಸುವುದೂ ಬೇಡ. ಸಾಕು, ಇನ್ನು ಈ ಮಾತುಗಳನ್ನೇ ಮರೆತು ಬಿಡೋಣ !

ರಾಮರಾಜ-ಹಾಗೇ ಹಾಗಲಿ! ಮೆಹರ್, ನಾನು ಬೆಳಗಾದ ಕೂಡಲೇ ವಿಜಯನಗರಕ್ಕೆ ಹೊಗಬೇಕಾಗಿದೆ ; ಹೀಗೆ ಎಷ್ಟು ಹೊತ್ತು ನೌಕೆಯಲ್ಲಿ ಕುಳಿತುಕೊಳ್ಳಬೇಕೆನ್ನುತ್ತೀ

ಮೆಹರ್ಜಾನ-ಏನು ? ಬೆಳಗಾದ ಕೂಡಲೇ ಹೋಗುವಿರಾ ? ಎಂಟು ದಿವಸ ದರ್ಶನವಿಲ್ಲದಿರುವಾಗ ಒಂದೆರಡು ದಿನವಾದರೂ ತಾವು ಇಲ್ಲಿ ಇರದಿದ್ದರೆ ನನಗೆ ಸಮಾಧಾನವಾಗಲಾರದು. ನಾನಂತು ನಾಳೆ ಹೋಗಗೋಡುವುದಿಲ್ಲ.

ರಾಮರಾಜ-ಪ್ರಿಯೇ, ಮೆಹರ್, ಕೃಷ್ಣದೇವರಾಯರು ನನ್ನನ್ನು ಯಾವಾಗ ಕರಿಸಿಯಾರು ಯಾವಾಗ ಕರಸಲಿಕ್ಕಿಲ್ಲೆಂಬುದರ ನಿಯಮ ಇಲ್ಲೆಂದು ನಾನು ಆಗಲೇ ನಿನಗೆ ಹೇಳಲಿಲ್ಲವೇ ?

ಮೆಹರ್ಜಾನ-ಹಾಗಿದ್ದರೆ ನನ್ನನ್ನು ಅಲ್ಲಿಗೆ ಕರಕೊಂಡು ಹೋಗಿ ಬಿಡಿರಿ; ಸುಮ್ಮನೆ ಎಡತಾಕುವದೇಕೆ ? ಅಲ್ಲಾವುದ್ದೀನ ಬಾದಶಹನು ಉತ್ತರ ಹಿಂದುಸ್ಥಾನದಲ್ಲಿ ರಜಪೂತ ಕನ್ನಿಕೆಯನ್ನುತನ್ನ ಪಟ್ಟ ರಾಣಿಯಾಗಿ ಮಾಡಿಕೊಂಡಂತೆ, ತಾವು ನನ್ನನ್ನು ಪಟ್ಟರಾಣಿಯಾಗಿ ಮಾಡಿಕೊಂಡಿರುವಿರಷ್ಟೆ ?

ರಾಮರಾಜ-ಹೋ ಹೋ ! ಮಾಡಿಕೊಂಡಿರುವೆನು. ಅದರಲ್ಲಿ ಸಂಶಯವೇನು ? ಆದರೆ ಕೃಷ್ಣದೇವರಾಯರ ಮನಸ್ಸು ನೋಡಿ ಅವರ ಒಪ್ಪಿಗೆಯನ್ನು ಪಡೆದ ಬಳಿಕ ಅದನ್ನು ಪ್ರಸಿದ್ಧಗೊಳಿಸಬೇಕಾಗಿದೆ. ಅಲ್ಲಿಯವರೆಗೆ ಪ್ರಸಿದ್ಧಮಾಡಿ ಪ್ರಯೋಜನವೇನು ?

ಸಂಭಾಷಣದ ಈ ವಿಷಯವು ರಾಮರಾಜನಿಗೆ ತೀರ ಅಪ್ರಿಯವಾಗಿದ್ದಂತೆ ತೋರಿತು. ಆತನು ತನ್ನ ಮಾತು ಮುಗಿದ ಕೂಡಲೆ ಮೆಹರ್ಜಾನಳನ್ನು ಕುರಿತು - ಮೆಹರ್, ಇಂದಿನ ರಾತ್ರಿಯನ್ನು ಇಲ್ಲಿ ನೌಕೆಯಲ್ಲಿಯೇ ಕುಳಿತು ಕಳೆಯಬೇಕೆಂದು ನಿನ್ನಮನಸ್ಸಿನಲ್ಲಿದ್ದರೆ, ಅದಕ್ಕೆ ನನ್ನ ಪ್ರತಿಬಂಧವಿಲ್ಲ, ಆದರೆ ಆಗಲೆ ಹಾಡಿದಂತೆ ಒಂದು ಸುಂದರ ಚೀಸನ್ನಾದರೂ ಹಾಡು ; ಇಲ್ಲವೆ ನಾನು ನಿನಗೆ ಕಲಿಸಿರುವ ಆ ಅಷ್ಟಪದಿಯನ್ನಾದರೂ ಅನ್ನು, ಅಥವಾ ನಿಮ್ಮ ಪಾರಸೀ ಭಾಷೆಯೊಳಗಿನ ಒಂದು ಗಜಲವನ್ನು ಅಂದರೂ ಚಿಂತೆಯಿಲ್ಲ : ಆದರೆ ನಮ್ಮ ಅಷ್ಟಪದಿಯಲ್ಲಿರುವ ಸ್ವಾರಸ್ಯವೇನೂ ನಿಮ್ಮ ಗಜಲದಲ್ಲಿ ಬರಲಾರದು, ಅನ್ನಲು ಮೆಹರ್ಜಾನಳೂ ನಕ್ಕು-ಅವರವರದು ಅವರವರಿಗೆ ಸ್ವಾರಸ್ಯವೆಂಬ ಮಾತು ಎಲ್ಲ ಕಡೆಗೂ ನಿಜವಾಗುತ್ತದೆಂದು ಹೇಳಲಿಕ್ಕಾಗುವುದಿಲ್ಲ. ಎಂದು ನುಡಿದು, ಪತಿಯನ್ನು ಆಲಿಂಗಿಸಿ, ನೀವು ಕಲಿಸಿದ್ದಲ್ಲದೆ ನಾನೇ ಕಲಿತದ್ದೆಂದು ಅಷ್ಟಪದಿಯನ್ನು ಅನ್ನುವೆನು, ಎಂದು ಹೇಳಿ ಕೆಳಗೆ ಬರೆದ ಅಷ್ಟಪದಿಯನ್ನು ಅಂದಳು.

ವ್ಯಾಲನಿಲಯಮಿಲನೇನ ಗರಲಮಿವ ಕಲಯತಿ ಮಲಯ ಸಮೀರಮ್ |

ಮಾಧವಮನಸಿಜ ವಿಶಿಖಭಯಾದಿವ ಭಾವನಯಾ ತ್ವಯಿ ಲೀನಾ ||

ಸಾ ವಿರಹ ತವ ದೀನಾ ||೧೧||

ಮೆಹರ್ಜಾನಳ ಈ ಅಷ್ಟಪದಿಯ ಮಂಜುಳ ಗಾನಧ್ವನಿಯು ಕುಂಜವನದಲ್ಲಿ ಪುನಃ ತುಂಬಿಹೋಯಿತು ; ಆದರೆ ಅಪಘಾತಕ್ಕೆ ಹೆದರಿದ್ದ ರಾಮರಾಜನಿಗೆ ಅದರಿಂದ ಸುಖವಾಗಲಿಲ್ಲ. ತಾನು ಎಲ್ಲಿ ನೀರಲ್ಲಿ ಮುಳುಗಿ ಸತ್ತೇನೋ ಎಂಬ ಭಯದಿಂದ ಆತನು ಪುಷ್ಕರಣಿಯ ಮಧ್ಯದಲ್ಲಿ ನಿಲ್ಲಲಾರದೆ ಧ್ವಜಸ್ತಂಭಕ್ಕೆ ಕಟ್ಟಿದ ನೌಕೆಯನ್ನು ಬಿಚ್ಚಿ ಅದನ್ನು ದಂಡೆಯ ಕಡೆಗೆ ಸಾಗಿಸಿದನು. ಗಾನಲೋಲುಪಳಾದ ಮೆಹರ್ಜಾನಳಿಗೆ ಇದು ಗೊತ್ತಾಗಲಿಲ್ಲ. ತಾನು ಹಿಡಿದಿದ್ದ ಹಸ್ತವನ್ನು ರಾಮರಾಜನು ಯಾವಾಗ ಬಿಡಿಸಿಕೊಂಡೆಂಬುದರ ಸ್ಮರಣವೂ ಆಕೆಗೆ ಉಳಿಯಲಿಲ್ಲ. ನೌಕೆಯು ದಂಡೆಗೆ ಹತ್ತಿದ ಕೂಡಲೆ ರಾಮರಾಜನು-ಪ್ರಿಯೇ, ಮೆಹರ್, ಇನ್ನು ಇಲ್ಲಿಯ ಶೀತಹವೆಯು ನಿನಗೆ ತಡೆಯಲಿಲ್ಲ ನಡೆ, ಮಂದಿರಕ್ಕೆ ಹೋಗೋಣ, ಎಂದು ನುಡಿದು, ಒಂದು ಸಣ್ಣ ಹುಡುಗಿಯನ್ನು ಒತ್ತಾಯದಿಂದ ಕೈ ಹಿಡಿದು ಕರೆದೊಯ್ಯುವಂತೆ ಮಂದಿರದ ಕಡೆಗೆ ಆಕೆಯನ್ನು ಕರೆಕೊಂಡು ನಡೆದನು. ಕುಂಜವನವನ್ನು ಬಿಟ್ಟು ಬಂದು. ಮಂದಿರದ ಪಾವಟಿಗೆಗಳನ್ನು ಹತ್ತುವಾಗ ಮೆಹರ್ಜಾನಳು ಕಣ್ಣೀರು ಸುರಿಸುತ್ತ ರಾಮರಾಜನನ್ನು ಬಿಗಿಯಾಗಿ ಅಪ್ಪಿಕೊಂಡು - ಪ್ರಿಯಕರಾ, ಯಾವ ಕಾರಣದಿಂದಲೋ ಅದನ್ನು ನಾನು ಹೇಳಲಾರೆನು ; ಆದರೆ ಈ ಕುಂಜವನದಿಂದ ಹಾಗೂ ಪುಷ್ಕರಣಿಯಿಂದ ಒದಗಿದ ಇಂದಿನಂಥ ಸುಖವು ಇನ್ನು ತಿರುಗಿ ನನಗೆ ಲಭಿಸಲಾರದೆಂಬ ಹಾಗೆ ತೋರುತ್ತದೆ ; ಆದ್ದರಿಂದ ನಾವಿಬ್ಬರು ದಂಡೆಯ ಕಡೆಗೆ ಬರುತ್ತಿದ್ದಾಗ ಪುಷ್ಕರಣಿಯಲ್ಲಿ ಮುಳುಗಿ ಹೋಗಿದ್ದರೆ ಬಹಳ ನೆಟ್ಟಗಾಗುತ್ತಿತ್ತೆಂದು ನನ್ನ ಮನಸ್ಸಿನಲ್ಲಿ ಕಟಿಯುತ್ತಿರುವದು, ಎಂದಳು. ಅದನ್ನು ಕೇಳಿದ ಕೂಡಲೆ ರಾಮರಾಜನ ಹೃದಯವು ಮತ್ತೆ ಕಂಪಿಸಹತ್ತಿತು, ಆತನ ಮನಸ್ಸಿಗೆ ಮೊದಲಿನಂತೆ ಹ್ಯಾಗೆ ಹ್ಯಾಗೋ ಆಗಹತ್ತಿತು. ತಾನು ಪುಷ್ಕರಣಿಯಿಂದ ಹೊರಟು ಮಂದಿರಕ್ಕೆ ಬಂದು ಮುಟ್ಟಿದ್ದನಷ್ಟೇ, ಎಂದು ಆತನು ಸ್ಮರಣಮಾಡಿಕೊಂಡನು. ಈ ಮಾತಿಗೆ ನಂಬಿಗೆಯನ್ನು ಮಾಡಿಕೊಳ್ಳುವದಕ್ಕಾಗಿಯೋ ಅನ್ನುವಂತೆ ಆತನು ಸುತುಮುತ್ತುಲು ನೋಡಿ, ಕಾಲುಬುಡದಲ್ಲಿಯ ಪಾವಟಿಗೆಗಳನ್ನು ನೋಡಿದನು. ಮನಸ್ಸಿನ ನಂಬಿಗೆಯಾದ ಮೇಲೆ ಆತನು ಮೆಹರ್ಜಾನಳನ್ನು ಕುರಿತು-ನೀನು ಸಂಜೆಯಿಂದ ಇಷ್ಟು ಹೊತ್ತಿನವರೆಗೆ ಕುಂಜವನದಲ್ಲಿಯೂ. ಪುಷ್ಕರಣೆಯಲ್ಲಿಯೂ ಕಾಲಹರಣ

ಮಾಡಿದ್ದರಿಂದ ನಿನ್ನ ಚಿತ್ತಕ್ಕೆ ಭ್ರಮೆಯಾದಂತೆ ತೋರುತ್ತದೆ. ಆದ್ದರಿಂದ ಶಯನಗೃಹಕ್ಕೆ ಹೋಗಿ ಸ್ವಸ್ಥವಾಗಿ ಮಲಗಿಕೊಳ್ಳಲು ನಡೆ, ಎಂದು ಹೇಳಿ ಆಕೆಯನ್ನು ಶಯನಗೃಹಕ್ಕೆ ಕರೆದೊಯ್ದು ಪಲ್ಲಂಗದ ಮೇಲೆ ಮಲಗಿಸಿ, ತಾನು ತಲೆದಿಂಬಿಗೆ ಕುಳಿತುಕೊಂಡು ಆಕೆಯ ತಲೆಯನ್ನು ತನ್ನ ತೊಡೆಯ ಮೇಲೆ ಇಟ್ಟುಕೊಂಡನು. ತನಗೆ ನಿದ್ರೆ ಹತ್ತಿದ ಬಳಿಕ ರಾಮರಾಜನು ಹೇಳದೆ ಕೇಳದೆ ವಿಜಯನಗರಕ್ಕೆ ಹೋಗಬಹುದೆಂದು ಶಂಕಿಸಿ, ಮೆಹರ್ಜಾನಳು ರಾಮರಾಜನ ಬಲಗೈಯನ್ನು ತನ್ನ ಎರಡೂ ಕೈಗಳಿಂದ ಗಟ್ಟಿಯಾಗಿ ಹಿಡಿದುಕೊಂಡಳು, ನಿದ್ರೆ ಮಾಡಬಾರದೆಂಬ ನಿಶ್ಚಯದಿಂದ ಆಕೆಯು ಕಣ್ಣುತೆರೆದು ಮಲಗಿಕೊಂಡಳು ; ಆದರೆ ಆ ವಿಶಾಲಾಕ್ಷಿಯ ಮೇಲೆ ಸ್ವಲ್ಪಹೊತ್ತಿನಲ್ಲಿಯೇ ನಿದ್ರೆಯ ಅಮಲು ಕೂತು, ಆಕೆಯು ಕಣ್ಣುಗಳನ್ನು ಮುಚ್ಚಿ ಗಡದ್ದು ನಿದ್ರೆ ಮಾಡಹತ್ತಿದಳು. ಇದನ್ನು ನೋಡಿ ರಾಮರಾಜನಿಗೆ ಬಹಳ ಸಮಾಧಾನವಾಯಿತು. ಆತನು ಬೇಗನೆ ವಿಜಯನಗರಕ್ಕೆ ಹೋಗಬೇಕಾಗಿತ್ತು; ಆದ್ದರಿಂದ ಆತನು ಮೆಲ್ಲನೆ ತನ್ನ ಕೈಗಳನ್ನು ಬಿಡಿಸಿಕೊಂಡು, ಮೆಹರ್ಜಾನಳು ಎಲ್ಲಿ ಎಚ್ಚರಿಯುವಳೋ, ಎಂಬ ಭಯದಿಂದ ಸ್ವಲ್ಪ ಹೊತ್ತು ಸುಮ್ಮನೆ ಕುಳಿತುಕೊಂಡನು. ಆಮೇಲೆ ತನ್ನ ತೊಡೆಯನ್ನು ಮೆಲ್ಲನೆ ಒಂದೊಂದೇ ಬೆರಳು ಹಿಂದಕ್ಕೆ ಸರಿಸಿಕೊಳ್ಳುತ್ತ ಸ್ವಲ್ಪ ಹೊತ್ತು ಸುಮ್ಮನೆ ಕೂಡುತ್ತ ಕಡೆಗೊಮ್ಮೆ ಮೆಹರ್ಜಾನಳ ತಲೆಯನ್ನು ಬಹು ಸೂಕ್ಷ್ಮವಾಗಿ ಎತ್ತಿ ತಲೆದಿಂಬಿನ ಮೇಲೆ ಇಟ್ಟು ತನ್ನ ತೊಡೆಯನ್ನು ತಕ್ಕೊಂಡನು. ಮೆಹರ್ಜಾನಳಿಗೆ ಎಚ್ಚರವಾಗದಿರುವದನ್ನು ನೋಡಿ ಆತನಿಗೆ ಬಹಳ ಸಮಾಧಾನವಾಯಿತು. ಆತನು ಮತ್ತೆ ಕೆಲವು ಹೊತ್ತು ಸುಮ್ಮನೆ ಕುಳಿತುಕೊಂಡು ಮೆಹರ್ಜಾನಳಿಗೆ ಎಚ್ಚರವಾಗದಿರುವುದನ್ನು ಮನಗಂಡನು. ಆಮೇಲೆ ಆತನು ಮಂಚವನ್ನು ಇಳಿದು ಶಯನಗೃಹದಿಂದ ಹೊರಗೆ ಹೊರಟು ಪ್ರಯಾಣವನ್ನು ಬೆಳೆಸಿದವನಂತೆ ಮಾರ್ಜಿನೆಯ ಬಳಿಗೆ ಹೋದನು.

ಮೆಹರ್ಜಾನಳ ಮೇಲೆ ತುಂಬಾ ವಾತ್ಸಲ್ಯವುಳ್ಳ ಮಾರ್ಜಿನೆಯು ಆಗ ಮತ್ತೊಂದು ಕೋಣೆಯಲ್ಲಿ ಏನೋ ಆಲೋಚಿಸುತ್ತ. ಕಣ್ಣಿಗೆ ಕಣ್ಣು ಹಚ್ಚದೆ ತನ್ನ ಹಾಸಿಗೆಯ ಮೇಲೆ ಹೊರಳಾಡುತ್ತ ಮಲಗಿಕೊಂಡಿದ್ದಳು. ರಾಮರಾಜನು ಆಕಸ್ಮಾತ್ತಾಗಿ ತನ್ನ ಬಳಿಗೆ ಬರುವದನ್ನು ನೋಡಿ ಆಕೆಯು ಚಟ್ಟನೆ ಎದ್ದು ನಿಂತು-ಇದೇನು ? ಮಹಾರಾಜರು ಇಷ್ಟರೊಳಗೆ ಮೆಹರ್ಜಾನಳ ಬಳಿಯಿಂದ ಹೊರಟು ಯಾವ ಕಡೆಗೆ ಹೋಗುವದು ! ಮೆಹರ್ಜಾನಳು ಮಹಾರಾಜರನ್ನು ಕಳಿಸಲಿಕ್ಕೆ ಬಾರದಿರುವದನ್ನು ನೋಡಿದರೆ, ಆಕೆ ನಿದ್ರೆ ಹತ್ತಿ ಮಲಗಿಕೊಂಡ ಹಾಗೆ ತೋರುತ್ತದೆ. ತರುಣಿಯನ್ನು ವಂಚಿಸಿ ಹೀಗೆ ಹೋಗುವದು ಪುರುಷರಿಗೆ

ಸಲ್ಲದು. ಮಹಾ ರಾಜರೇ, ಮೆಹರ್ಜಾನಳು ಅಭಿಮಾನ ಸ್ವಭಾವದವಳು. ಹೀಗೆ ತಾವು ಮೇಲೆ ಮೇಲೆ ಆಕೆಯನ್ನು ವಂಚಿಸಿ ಹೋಗುವುದರಿಂದ ವಿಕಲ್ಪವನ್ನು ಎಣಿಸಿಯಾಳು. ಕಾರ್ಯ ನಿಮಿತ್ತವಾಗಿ ನಾಳೆ ಹೋಗಲೇ ಬೇಕಾಗಿರುವುದೆಂದು ನೀವು ಹೇಳಿದರೆ, ಆಕೆಯು ಬೇಡೆನ್ನುವಳೋ ? ಮೆಹರ್ಜಾನಳು ಇಂದಿನ ಇಡಿಯ ರಾತ್ರಿ ಕಣ್ಣಿಗೆ ಕಣ್ಣು ಹಚ್ಚಿರುವುದಿಲ್ಲ, ತಮ್ಮ ಎಂಟು ದಿನದ ವಿಯೋಗದಿಂದ ಆಕೆ ಒಂದೇ ಸಮನೆ ಚಡಪಡಿಸುತ್ತಿರುವಾಗ, ಇಂದು ತಮ್ಮ ದರ್ಶನವಾಗಿ ಆಕೆಗೆ ಸ್ವಲ್ಪ ಸಮಾಧಾನವಾಗಿದೆ. ಇಂಥ ಸ್ಥಿತಿಯಲ್ಲಿ ತಾವು ಗಾಯದ ಮೇಲೆ ಬರೆಕೊಟ್ಟಂತೆ ಮಾಡಿ ಆಕೆಯನ್ನು ವ್ಯಥೆಪಡಿಸಬಾರದು. ಆಕೆಯ ಕೋಮಲ ಹೃದಯವನ್ನು ನಾನು ಪೂರಾ ಬಲ್ಲೆನು. ಆಕೆಯು ಬಹು ಸುಜನೆಯು, ಲಜ್ಜಾಶೀಲಳು. ಒಂದು ಗುಪ್ತವಾದ ಸಂಗತಿಯನ್ನು ನಿಮ್ಮ ಮುಂದೆ ಹೇಳಬೇಕು ಎಂದು ಈಗ ಒಂದು ತಿಂಗಳಿಂದ ಆತುರಪಟ್ಟು, ಕಡೆಗೆ ಲಜ್ಜೆಯ ಮೂಲಕ ಅದನ್ನು ಹೇಳಲಾರದೆ ಸುಮ್ಮನೆ ಇರುತ್ತ ಬಂದಿರುವಳು. ಆ ಗುಪ್ತ ಸಂಗತಿಯನ್ನು ಆಕೆಯ ಮುಖದಿಂದ ಕೇಳಿದರೆ ನಿಮಗೆ ಬಹಳ ಆನಂದವಾದೀತು ; ಆದ್ದರಿಂದ ತಾವು ವಿಜಯನಗರಕ್ಕೆ ಇಷ್ಟು ಅವಸರ ಮಾಡದೆ, ಬೆಳಗಾಗುವತನಕ ಮೆಹರ್ಜಾನಳ ಬಳಿಯಲ್ಲಿದ್ದು, ಸ್ವಲ್ಪ ವಿಶ್ರಮಿಸಿರಿ ಆಮೇಲೆ ಆಕೆಯ ಅನುಮತಿಯಿಂದ ಬೇಕಾದಲ್ಲಿಗೆ ಹೋಗಬಹುದು, ಎಂದು ಹೇಳಿದಳೂ. ಇತ್ತೀಚೆ ರಾಮರಾಜನು ತನ್ನೊಡನೆ ಸರಳತನದಿಂದ ನಡಕೊಳ್ಳದೆ ತನ್ನನ್ನು ಮೋಸಗೊಳಿಸುವನೆಂಬುದು ಪ್ರೇಮದ ಮೂರ್ತಿಯಾದ ಮೆಹರ್ಜಾನಳಿಗೆ ಅಷ್ಟು ಸ್ಪಷ್ಟವಾಗಿ ಗೊತ್ತಾಗದಿದ್ದರೂ, ಮಾರ್ಜನೆಯು ತನ್ನ ತೀಕ್ಷ್ಣ ಬುದ್ಧಿಯ ಯೋಗದಿಂದ ಅದನ್ನು ಸ್ಪಷ್ಟವಾಗಿ ಆರಿತುಕೊಂಡಿದ್ದಳು ; ಆದ್ದರಿಂದಲೇ ಆಕೆಯು ಹೀಗೆ ಸ್ಪಷ್ಟವಾಗಿ ಮಾತಾಡಿದಳು!

ರಾಮರಾಜನು ಮಾರ್ಜನೆಯ ಮಾತುಗಳನ್ನು ಕೇಳಿ ಸ್ವಲ್ಪ ಹೊತ್ತು ಸುಮ್ಮನಿದ್ದು ಆಮೇಲೆ ಆಕೆಯನ್ನು ಕುರಿತು-ಮಾರ್ಜನೇ, ನೀನು ವಿಲಕ್ಷಣ ಮನುಷ್ಯಳು ಕಾಣುತ್ತೀ, ನನಗೆ ಮೆಹರ್ಜಾನಳು ಹೊರಗಿನವಳೇ ? ಪತಿ ಪತ್ನಿಯರ ಸಂಬಂಧವು ಬಿಡುವಹಾಗಿದೆಯೇ ? ಅಂದ ಬಳಿಕ ನಾನು ಮೆಹರ್ಜಾನಳನ್ನು ಮೋಸಗೊಳಿಸಿದರೆ, ಅಥವಾ ಮೆಹರ್ಜಾನಳು ನನ್ನನ್ನು ಮೋಸಗೊಳಿಸಿದರೆ, ವಿಕಲ್ಪವನ್ನೆಣಿಸಬಹುದೇ ? ಅತಿ ವಾತ್ಸಲ್ಯದ ಮೂಲಕ ಮೆಹರ್ಜಾನಳ ಮಾತನ್ನು ಮೀರುವುದು ನನ್ನಿಂದಾಗುವುದಿಲ್ಲ. ಕೆಲಸವು ಬಹು ಸೂಕ್ಷ್ಮವಿರುವುದರಿಂದ ಮೆಹರ್ಜಾನಳಿಗೆ ಹೇಳದೆ ನಾನು ಈಗ ವಿಜಯನಗರಕ್ಕೆ ಹೊರಟಿರುವೆನು. ಅದಿರಲಿ, ನೀನು ಈ ಗುಪ್ತವಾದ ಸಂಗತಿಯೆಂದು ಹೇಳದೆಂದುಲ್ಲ,

ಅದು ಯಾವದೆಂಬುದನ್ನು ನೀನು ಈಗ ಹೇಳಲೇಬೇಕು. ಆ ಸಂಗತಿಯನ್ನು ಕೇಳಿ ನನ್ನ ಮನಸ್ಸಿಗೆ ಆನಂದವಾದ ಪಕ್ಷದಲ್ಲಿ ನಾನು ನಾಳಿನ ದಿನ ಇಲ್ಲಿಯೇ ಮೆಹರ್ಜಾನಳ ಬಳಿಯಲ್ಲಿಯೇ ಇರುವೆನು. ಹುಂ, ಹೇಳು ಗುಪ್ತ ಸಂಗತಿ ಯಾವದು ಹೇಳು.

ತಾನು ಹೇಳುವ ಗುಪ್ತಮಾತನ್ನು ಕೇಳಿ ರಾಮರಾಜನು ಸಂತೋಷ ಪಟ್ಟು ಈಗಲೇ ವಿಜಯನಗರಕ್ಕೆ ಹೋಗುವದನ್ನು ರಹಿತ ಮಾಡುವನೆಂದು ಮಾರ್ಜನೆಯು ತಿಳಿದಿದ್ದಳು. ಆಕೆಯು ರಾಮರಾಜನನ್ನು ಕುರಿತು ಲಜ್ಜೆಯಿಂದ-ಮಹಾರಾಜ, ಮೆಹರ್ಜಾನಳು ಈಗ ನಾಲ್ಕು ತಿಂಗಳು ಗರ್ಭಿಣಿಯಿದ್ದಾಳೆ. ಆಕೆಗೆ ಒಂದೊಂದೇ ಬಯಕೆಗಳು ಆಗ ಹತ್ತಿರುವವು. ಆಕೆಯು ಈ ವರ್ತಮಾನವನ್ನು ತಾನೇ ಬಾಯಿಬಿಟ್ಟು ನಿಮ್ಮ ಮುಂದೆ ಹೇಳಲಾರದೆ, ನನಗೆ ಹೇಳೆಂದು ಹೇಳಿದ್ದಳು; ಆದರೆ ಒತ್ತಾಯದಿಂದ ಆಕೆಯ ಮುಖದಿಂದ ನೀವು ಕೇಳುವದರಿಂದ ನಿಮಗೆ ಬಹಳ ಸಂತೋಷವಾದೀತು, ಎಂದು ಹೇಳಿ ರಾಮರಾಜನ ಭಾವವನ್ನು ತಿಳಿದುಕೊಳ್ಳುವದಕ್ಕಾಗಿ ಆತನ ಮುಖವನ್ನು ನೋಡಹತ್ತಿದಳು ; ಆದರೆ ಈ ಸುದ್ದಿಯನ್ನು ಕೇಳಿ ರಾಮರಾಜನಿಗೆ ಸಂತೋಷವಾಗುವುದರ ಬದಲು ಖೇದವಾದಂತೆ ತೋರಿತು ! ಆತನು ಉಪಚಾರಕ್ಕಾದರೂ ಒಂದು ಒಳ್ಳೆಯ ಮಾತಾಡದೆ, ಅರಗಿನ ಮುದ್ರೆ ಹಾಕಿದ ಎರಡು ಚೀಲಗಳನ್ನು ಮಾರ್ಜನೆಯ ಕೈಯಲ್ಲಿಕೊಟ್ಟು, ಇವನ್ನು ಮೆಹರ್ಜಾನಳಿಗೆ ಕೊಡೆಂದು ಹೇಳಿ ಮಂದಿರದಿಂದ ಹೊರಬಿದ್ದನು. ಆತನಿಗೆ ಮಂತ್ರಿ ಪದವು ದೊರೆಯುವದಕ್ಕೂ, ಆತನು ಕೃಷ್ಣದೇವರಾಯರ ಅಳಿಯನಾಗುವದಕ್ಕೂ, ಮೆಹರ್ಜಾನಳೂ ದೊಡ್ಡ ವಿಘ್ನವಾದದ್ದರಿಂದ, ಮೆಹರ್ಜಾನಳೊಡನೆ ಆಕೆಯ ಗರ್ಭವೂ ಆತನಿಗೆ ಮತ್ತಷ್ಟು ವಿಘ್ನವಾಗಿ, ಅದು ಆತನ ಅಸಂತೋಷಕ್ಕೆ ಕಾರಣವಾಯಿತು. ಅದರಿಂದ ಕೇವಲ ಮಹತ್ವಾಕಾಂಕ್ಷೆಯಿಂದ ಅಂಧನಾದ ಆತನು ಒಬ್ಬ ಅನಾಥ ಅಬಲೆಗೆ ಕೊಟ್ಟ ವಚನವನ್ನು ಮರೆತು ಕೃತಘ್ನತೆಯಿಂದ ಕುದುರೆಯನ್ನು ಹತ್ತಿದನು. ಆಗ ಅತ್ತ ಮೆಹರ್ಜಾನಳನ್ನು ಕನಸಿನಲ್ಲಿ-ಮಹಾರಾಜರೇ, ಈ ದಿನ ನಾವಿಬ್ಬರೂ ಪುಷ್ಕರಣಿಯಲ್ಲಿ ಮುಳುಗಿ ಹೋದರೆ, ನೆಟ್ಟಗಾದೀತು. ಎಂದು ಕನಕರಿಸುತ್ತಿರಲು, ಇತ್ತ ರಾಮರಾಜನು ಅದೇ ಅಪಘಾತದ ನೆನಪಿನಿಂದ ಭಯಗೊಳ್ಳುತ್ತ ಕುದುರೆಯನ್ನು ಮುಂದಕ್ಕೆ ನೂಕಿದನು.

ಮೆಹರ್ಜಾನಳೂ ಸ್ವಪ್ನದಲ್ಲಿ ಹಲವು ಸಂಗತಿಗಳನ್ನು ನೋಡ ಹತ್ತಿದಳು. ಆಕೆ ಒಮ್ಮೆ ಕೈಗಳನ್ನು ಮೇಲಕ್ಕೆ ಏನೋ ತೋರಿಸುವಂತೆಮಾಡುವಳು. ಒಮ್ಮೆ

ಏನೋ ಒಟಗುಟ್ಟುವಳು, ಒಮ್ಮೆ ಆಕೆಯ ತುಟಿಗಳಷ್ಟೇ ಅಲ್ಲಾವವು. ಒಮ್ಮೆ ಆಕೆಯು ಅತ್ತಹಾಗೆ ಮಾಡುವಳು. ಒಮ್ಮೆ ನಗುವಳು. ಹೀಗಾಗುತ್ತಾಗುತ್ತ ಆಕೆಯ ಮುಖದಲ್ಲಿ ಭಯದ ಚಿಹ್ನವು ತೋರಹತ್ತಿತು. ಆಕೆಯು ಪಲ್ಲಂಗದ ತುದಿಯನ್ನು ಗಟ್ಟಿಯಾಗಿ ಹಿಡಿಯಹತ್ತಿದಳು. ಆಮೇಲೆ ಆಕೆಯು ಒಮ್ಮಿಂದೊಮ್ಮೆ ಚಿಟ್ಟಿ ಚಿಟ್ಟನೆ ಚೀರುತ್ತ ದೊಪ್ಪನೆ ಮಂಚದ ಕೆಳಗೆ ಕಡಕೊಂಡು ಬಿದ್ದಳು. ಆಕೆಗೆ ಚೀರಿದ್ದು ಮಾರ್ಜನೆಯ ಕಿವಿಗೆ ಬೀಳಲು. ಆಕೆಯು ಗಾಬರಿಯಾಗಿ ಮೆಹರ್ಜಾನಳ ಕೋಣೆಯೊಳಗೆ ಬಂದಳು. ಮಾರ್ಜನೆಯು ರಾಮರಾಜನನ್ನು ಅದೇ ಕಳಿಸಿ ಬರುತ್ತಿದ್ದಳು. ಆಕೆಯ ಪಲ್ಲಂಗದ ಕೆಳಗೆ ಅಸ್ತವ್ಯಸ್ತವಾಗಿ ಬಿದ್ದಿದ್ದ ಮೆಹರ್ಜಾನಳನ್ನು ನೋಡಿ ವ್ಯಸನಪಟ್ಟು- “ಅಮ್ಮಾ, ಮೆಹರ್ಜಾನ ಹೀಗೆ ಯಾಕೆ ಮಾಡುವೆಯಮ್ಮಾ” ಎಂದು ಮೆಹರ್ಜಾನಳನ್ನು ಹೆಸರುಗೊಂಡು ಕರೆಯುತ್ತ ಮಮತೆಯಿಂದ ಉಪಚರಿಸಹತ್ತಿದಳು. ಆಕೆಯು, ಬಳಿಯಲ್ಲಿರುವ ತಂಬಿಗೆಯೊಳಗಿನ ನೀರನ್ನು ನೆತ್ತಿಗೆ ತಟ್ಟಿ ಕಣ್ಣಿಗೆ ಹಚ್ಚಿ ಮೆಹರ್ಜಾನಳನ್ನು ಎಚ್ಚರಗೊಳಿಸುತ್ತಿದ್ದಳು. ಅಷ್ಟರಲ್ಲಿ ಮೆಹರ್ಜಾನಳು ಮತ್ತೆ ಚಿಟ್ಟನೆ ಚೀರಿ” ಬೇಡಿರಿ, ಹೀಗೆ ನನ್ನನ್ನು ಕೊಲ್ಲ.....” ಎಂದು ಒಟಗುಟ್ಟುತ್ತ ಮಾರ್ಜನೆಯನ್ನು ಕಸುವಿನಿಂದ ಅಪ್ಪಿಕೊಂಡಳು. ಸುಕುಮಾರಿಯಾದ ಮೆಹರ್ಜಾನಳಿಗೆ ಇಷ್ಟು ಕಸುವು ಎಲ್ಲಿಂದಬಂದಿರಬಹುದೆಂದು ಮಾರ್ಜನೇಗೆ ಆಶ್ಚರ್ಯವಾಯಿತು. ಆಕೆಯ ಮೆಹರ್ಜಾನಳನ್ನು ಒಂದೇಸಮನೆ ಹೆಸರುಗೊಂಡು ಕೂಗಿ ಎಚ್ಚರಗೊಳಿಸಿದ್ದಳು. ಮೆಹರ್ಜಾನಳ ಮೇಲೆ ಮಾರ್ಜನೆಯ ಪ್ರೀತಿಯು ಎಷ್ಟಿತೆಂಬುದನ್ನು ವಾಚಕರು ಬಲ್ಲರು. ಹೊಟ್ಟೆಯ ಮಗಳಂತೆ ಇದ್ದ ಮೆಹರ್ಜಾನಳು ಹೀಗೆ ಮಾಡುವದನ್ನು ನೋಡಿ ಮಾರ್ಜನೆಯು ಬಹು ದುಃಖಿತಳಾದಳು. ಆಕೆಯ ಕಣ್ಣೊಳಗಿಂದ ಒಂದೇಸಮನೆ ನೀರುಗಳು ಹೋಗಹತ್ತಿದವು, ಯಾವನೊಬ್ಬ ಸೇವಕನನ್ನು ಕರೆಯಬೇಕೆಂಬ ಎಚ್ಚರವು ಸಹ ಇಷ್ಟು ಹೊತ್ತಿನತನಕ ಆಕೆಗೆ ಆಗಿದ್ದಿಲ್ಲ, ಇನ್ನು ಮೆಹರ್ಜಾನಳನ್ನು ಹಾಗೆ ಎಚ್ಚರಗೊಳಿಸಬೇಕೆಂದು ತಿಳಿಯದಿದ್ದರಿಂದ ಆಕೆಯು ಗಟ್ಟಿಯಾಗಿ “ಧನಮಲ್ಲ, ಧನಮಲ್ಲ” ಎಂದು ಕೂಗಿದಳು. ಕೂಡಲೆ ಯಮದೂತನಂತೆ ಭಯಂಕರವಾಗಿ ತೋರುವ ಧನಮಲ್ಲನು ಎದುರಿಗೆ ಬಂದು ನಿಂತನು. ಆತನು ಮಾರ್ಜನೆಯನ್ನೂ, ಮೆಹರ್ಜಾನಳನ್ನೂ ನೋಡಿ, ಯಾಕೆ ಕರೆದೆಯೆಂದು ಮಾರ್ಜನೆಯನ್ನು ಸನ್ನೆಮಾಡಿ ಕೇಳಿದನು. ಆಗ ಮಾರ್ಜನೆಯು-ಯಾಕೆ ಕರೆದೆಯೆಂದು ಏನು ಕೇಳುತ್ತೀ ಕಣ್ಣಿಗೆ ಕಾಣುವದಿಲ್ಲವೇ ? ಹಿಡಿ, ಇವರನ್ನು ಎತ್ತಿ ಪಲ್ಲಂಗದ ಮೇಲೆ ಮಲಗಿಸೋಣ. ನಿದ್ದೆಯಲ್ಲೇನು ಹೆದರಿದರೋ, ಕೆಟ್ಟ ಕನಸು ಬಿದ್ದಿತೋ

ಏನಾಯಿತೋ ಯಾರಿಗೆ ಗೊತ್ತು. ಒಂದೇ ಸಮನೆ ಚೀರುತ್ತಿರುವರು. ಆಗಿನಿಂದ ಎಷ್ಟು ಒದರಿದರೂ ಎಚ್ಚರವಾಗಲೊಲ್ಲರು. ಇನ್ನು ಇವರನ್ನು ಪಲ್ಲಂಗದ ಮೇಲೆ ಮಲಗಿಸಿ ಹತ್ತ ಕುಳಿತುಕೊಳ್ಳುತ್ತೇನೆ, ಅನ್ನಲು, ಧನಮಲ್ಲನು ಮುಂದಕ್ಕೆ ಬಂದು ಮೆಹರ್ಜಾನಳನ್ನು ಪಲ್ಲಂಗದ ಮೇಲೆ ಮಲಗಿಸುವದಕ್ಕಾಗಿ ಕೈಗಳನ್ನು ಮುಂದಕ್ಕೆ ಮಾಡಿದನು. ಆಗ ಮಾರ್ಜೀನೆಯು ಅವನನ್ನು ಕುರಿತು ತಿರಸ್ಕಾರದಿಂದ—ಜೋಕೆ, ನಿನ್ನ ಆ ಹುರಬರಕ ಕೈಯಿಂದಸಿಕ್ಕ ಹಾಗೆ ಎತ್ತಿ ಲಠತನ ಮಾಡಬೇಡ. ಒಂದು ಗುಲಾಬಿಯ ಹೂವನ್ನು ಎತ್ತಿ ಇಡುವಂತೆ ಮೆಲ್ಲನೆ ಮಲಗಿಸು. ಹೂ ! ಎತ್ತಿಕೋ, ನಾನು ತಲೆಯ ಕಡೆಗೆ ಹಿಡಿಯುತ್ತೇನೆ, ಅನ್ನಲು, ಧನಮಲ್ಲನು ಸನ್ನೆಯಿಂದ—ನೀವು ಏನೋ ಚಿಂತೆ ಮಾಡಬೇಡಿರಿ, ನಾನು ಎಲ್ಲ ಮಲಗಿಸುತ್ತೇನೆ. ಎಂದು ಸೂಚಿಸಿ ತಾನು ಸೂಚಿಸಿದಂತೆಯೇ ಮೆಹರ್ಜಾನಳನ್ನು ಬಹು ಸೂಕ್ಷ್ಮವಾದ ಹೂವಿನಂತೆ ಎತ್ತಿ ಪಲ್ಲಂಗದ ಮೇಲೆ ಮಲಗಿಸಿದನು. ಆತನು ಮಲಗಿಸಿದ್ದೊಂದೇ ತಡ, ಮೆಹರ್ಜಾನಳು ಚಿಟ್ಟನೆ ಚೀರಿ ಪಲ್ಲಂಗದ ಮೇಲೆ ಎದ್ದು ಕುಳಿತುಕೊಂಡಳು. ಆಗ ಆಕೆಯ ಎದುರಿನಲ್ಲಿ ಮಾರ್ಜೀನೆಯೂ. ಧನಮಲ್ಲನೂ ನಿಂತುಕೊಂಡಿದ್ದರು. ಆಕೆಯು ಗಾಬರಿಯಾಗಿ ಸುತ್ತು ಮುತ್ತು ನೋಡುತ್ತಿರಲು, ಮಾರ್ಜೀನೆಯು ಆಕೆಯನ್ನು ಕುರಿತು—ಅಮ್ಮಾ, ಮೆಹರ್ಜಾನ, ಹೀಗೆ ಯಾಕೆ ಗಾಬರಿಯಾಗುತ್ತೀ? ಬೆದರ ಬೇಡಮ್ಮಾ, ಇತ್ತ ನೋಡು, ನಾನ ಇದ್ದೇನೆ—ಧನಮಲ್ಲನು ಇದ್ದಾನೆ. ಬೇಡವೆಂದರೆ ನಿನ್ನೆ ರಾತ್ರಿ ಕುಂಜವನದಲ್ಲಿಯ ಪುಷ್ಕರಣಿಗೆ ಹೋದೆ, ಅಲ್ಲಿ ನಿನಗೆ ಪಿಶಾಚಿಗಿಶಾಚಿಯ ಬಾಧೆಯು ತಟ್ಟತ್ತೋ ಏನೋ ? ನೆಟ್ಟಗೆ ಎಚ್ಚೆತ್ತು ನೋಡು. ನಿನಗೆ ಕೆಟ್ಟ ಕನಸು ಬಿದ್ದಿತ್ತೋ ಏನು ? ಎಂದು ಮಾತಾಡಿಸಲು, ಆ ಮಾತುಗಳು ಮೆಹರ್ಜಾನಳಿಗೆ ಕೇಳಿಸಿದಂತೆ ತೋರಲಿಲ್ಲ. ಆಕೆಯು ನಡುವೇ ಮಾರ್ಜೀನೆಯನ್ನು ಕುರಿತು ಮಾರ್ಜೀನೆ. ನಾನು ಎಲ್ಲಿ ಇದ್ದೇನೆ ? ಅವರು ಎತ್ತ ಹೋದರು ? ಅವರು ನನ್ನನ್ನು ನೌಕೆಯೊಳಗಿಂದ ಪುಷ್ಕರಣಿಯಲ್ಲಿ ಎತ್ತಿ ಒಗೆದರು. ಇತ್ತ ನಿಂತವನು ಯಾವನಿವನು ? ನನ್ನನ್ನು ಪುಷ್ಕರಣಿಯಲ್ಲಿ ಅವರು ಎತ್ತಿ ಒಗೆಯುವಾಗ ಅವರ ಹಿಂದೆ ಇವನೇ ನಿಂತಿದ್ದನೇನೇ ಮಾರ್ಜೀನೆ ? ಇವನೇ ಇದ್ದ ನೆಂಬಂತೆ ಕಾಣುತ್ತದೆ. ಹೌದು ಇವನೇ

ಮೆಹರ್ಜಾನಳು ಹೀಗೆ ಮಾತಾಡುವದನ್ನು ಕೇಳಿ ಮಾರ್ಜೀನೆಯ ಆಕೆಗೆ ಕುರುಳುಗಳನ್ನು ತೀಡಿ ಗಲ್ಲಗಳನ್ನು ಹಿಡಿದು—ಮೆಹರ್ಜಾನ, ಹೀಗೆ ಯಾಕೆ ಹುಚ್ಚಿಯ ಹಾಗೆ ಮಾತಾಡುತ್ತೀ ? ಈ ಪಲ್ಲಂಗದ ಮೇಲೆ ಮಲಗಿಕೊಂಡಿದ್ದ ನೀನು “ಮಹಾರಾಜರು ನನ್ನನ್ನು ಪುಷ್ಕರಣಿಯಲ್ಲಿ ಎತ್ತಿ ಒಗೆದರೆಂ” ದು

ಹೇಳುತ್ತೀಯಲ್ಲ ! ನಿನ್ನ ಸೇವಕನಾದ ಈ ಮೂಕ ಧನಮಲ್ಲನು ಇಲ್ಲಿಯೇ ಇದ್ದಾನೆ, ಎಲ್ಲಿಯೂ ಹೋಗಿಲ್ಲ. ಇದೆಲ್ಲ ಭೂತಚೇಷ್ಟೆಯೆಂಬಂತೆ ನನಗೆ ತೋರುತ್ತದೆ. ನೀನು ಈಗ ನನ್ನ ಮಾತನ್ನು ಕೇಳಿ ಸ್ವಲ್ಪ ಹೊತ್ತು ಸುಮ್ಮನೆ ಮಲಗಿಕೊಂಡು ನಿದ್ರೆ ಮಾಡಬೇಕು. ನೀನು ನಿದ್ರೆ ಮಾಡಿ ವಿಶ್ರಾಂತಿಯನ್ನು ಹೊಂದಿದ ಬಳಿಕ ನಿನಗೊಂದುಜೀನಸನ್ನು ಕೊಡುವೆನು, ಎಂದು ಹೇಳಲು, ಮೆಹರ್ಜಾನಳು- ಏನು ಹಾಗಾದರೆ ? ನಾನು ನೋಡಿದ್ದೆಲ್ಲ ಸ್ವಪ್ನವೇ ಏನು ? ನಾನು ನನ್ನ ಕೋಣೆಯಲ್ಲಿರುವುದು ನಿಜವು ; ಆದರೆ ಅವರು ಎತ್ತ ಹೋದರು ? ಮಾರ್ಜೀನೇ, ಕಡೆಗೆ ಅವರು ನಿದ್ರೆ ಹತ್ತಿದಾಗ ನನ್ನ ಕೈಯೊಳಗಿಂದ ತಮ್ಮ ಕೈಯನ್ನು ಬಿಡಿಸಿಕೊಂಡು, ತಮ್ಮ ತೊಡೆಯ ಮೇಲಿಟ್ಟಿದ್ದ ನನ್ನ ತಲೆಯನ್ನು ತಲೆದಿಂಬಿನ ಮೇಲಿಟ್ಟು, ಹೇಳದೆ ಹೊರಟುಹೋದರಲ್ಲವೆ ? ಮಾರ್ಜೀನೇ, ಈಗ ನನಗೆ ಏನೋ ಕೊಡುತ್ತೇನೆಂದು ಹೇಳಿದೆಯಲ್ಲ : ತಾ. ಎಲ್ಲಿ ಅದೆ ಅದು ? ಹೇಳದೆ ಹೋದದ್ದಕ್ಕಾಗಿ ನಾನು ಅಸಮಾಧಾನಪಟ್ಟೇನೆಂದು ನನಗೆ ಕೊಡುವದಕ್ಕಾಗಿ ಮಹಾರಾಜರು ಪತ್ರವನ್ನು, ಇಲ್ಲವೆ ಯಾವದೊಂದು ಆಭರಣವನ್ನು ಕೊಟ್ಟಿರಬಹುದು ! ಸಣ್ಣ ಹುಡುಗರನ್ನು ರಮಿಸಿದ ಹಾಗೆ ನನ್ನನ್ನು ರಮಿಸಿದರೆ ನಾನು ಕೇಳುವ ಹಾಗಿಲ್ಲ. ಗುಪ್ತ ಸುದ್ದಿಯನ್ನು ಅವರಿಗೆ ಹೇಳಿದುದು ನಾನು ನಿನಗೆ ಹೇಳಿದ್ದನಷ್ಟೆ ? ಅವರ ಮುಂದೆ ಹೇಳಿದೆಯೇನು ? ಎಂದು ಕೇಳಲು, ಮಾರ್ಜೀನೆಯು..... ಹೇಳಿದನು, ಗುಪ್ತ ಸಂಗತಿಯನ್ನು ಮಹಾರಾಜರ ಮುಂದೆ ಹೇಳಿದನು ; ಆದರೆ ಅವರು ನಿಲ್ಲಲಿಲ್ಲ. ಮೆಹರ್ಜಾನ, ಮಹಾರಾಜರ ಆಗ್ರಹದ ಮುಂದೆ ನನ್ನ ಆಟವೇನು ನಡೆಯುವುದು ಹೇಳು. ನೀನು ಅಂದಂತೆ ಮಹಾರಾಜರು ನಿನ್ನ ಸಮಾಧಾನಕ್ಕಾಗಿ ಪತ್ರವನ್ನು, ಅಥವಾ ಯಾವದೊಂದು ಅಲಂಕಾರವನ್ನು ಕೊಟ್ಟಿರಬಹುದು ; ಆದರೆ ಈಗ ಸ್ವಲ್ಪ ವಿಶ್ರಾಂತಿಯನ್ನು ತೆಗೆದುಕೋ, ಆ ಮೇಲೆ ಮಹಾರಾಜರು ಕೊಟ್ಟಿರುವ ಮೊಹರು ಮಾಡಿದ ಎರಡು ಚೀಟಿಗಳನ್ನು ನಿನಗೆ ಕೊಡುವೆನು, ಎಂದು ಹೇಳಿದಳು.

ಮಹಾರಾಜರ ಮುಂದೆ ಗುಪ್ತ ಸಂಗತಿಯನ್ನು ಹೇಳಿದನೆಂದು ಮಾರ್ಜೀನೆಯು ನುಡಿಯಲು, ಅದನ್ನು ಕೇಳಿ ಮೆಹರ್ಜಾನಳಿಗೆ ಮೊದಲು ಮನಸ್ಸಿನಲ್ಲಿ ಬಹಳ ಸಂತೋಷವಾಯಿತು; ಆದರೆ ಅವರು ನಿಲ್ಲದೆ ಹಾಗೇ ವಿಜಯನಗರಕ್ಕೆ ಹೋದದ್ದನ್ನು ಸ್ಮರಿಸಿ, ಆಕೆಯು ಅಸಮಾಧಾನದಿಂದ-ಮಾರ್ಜೀನೇ, ಆ ಮಾತನ್ನು ಕೇಳಿ ಮಹಾರಾಜರು ಏನು ಅಂದರು ? ಅವರ ಮುಖಲಕ್ಷಣವು ಹ್ಯಾಗಾಯಿತು ? ಅವರು ಎಷ್ಟು ಆನಂದಪಟ್ಟರು ? ಇದನ್ನು ಹೇಳಬಾರದೇ ?

ಮೂಢೆಯ ಹಾಗೆ ಸುಮ್ಮನೆ ಯಾಕೆ ನಿಂತುಕೊಂಡೇ ? ನಿನ್ನ ಮಾತನ್ನು ಕೇಳಿ ಮಹಾರಾಜರಿಗೆ ಬಹಳ ಸಂತೋಷವಾಗಿರಬಹುದು. ಆ ಸಂತೋಷದ ಸುದ್ದಿಯನ್ನು ಕೇಳಿದ ಬಳಿಕ ನನ್ನನ್ನು ಕಾಣದೆ ಅವರು ಹೋಗತಕ್ಕವರಲ್ಲ, ಆದರೆ ಕೃಷ್ಣದೇವ ಮಹಾರಾಜರ ನೌಕರಿಯ ಮುಂದೆ ಅವರ ಆಟವೇನು ನಡೆಯುವದು ? ನಾನು ಬಸುರಿ ಎಂಬ ಸುದ್ದಿಯನ್ನು ಕೇಳಿದ ಬಳಿಕ ಅವರು ನನ್ನನ್ನು ಒಬ್ಬಳನ್ನೇ ಬಿಟ್ಟು ವಿಜಯನಗರದಲ್ಲಿ ಇರದೆ, ಇನ್ನು ಒಂದೆರಡು ದಿನಗಳಲ್ಲಿ ನನ್ನ ಬಳಿಗೆ ಬರಬಹುದು. ಮಾರ್ಜೀನೆ ನಿನಗೆ ಏನು ಅನ್ನಿಸಿತು ಹೇಳು, ಎಂದು ಕೇಳಿದಳು. ಆಗ ಮಾರ್ಜೀನೆಗೆ ಏನು ಉತ್ತರ ಕೊಡಬೇಕೆಂಬುದು ತಿಳಿಯದೆ ಆಕೆಯು ಸುಮ್ಮನೆ ನಿಂತುಕೊಂಡಳು. ಅದನ್ನುನೋಡಿ ಮೆಹರ್ಜಾನಳು ಮತ್ತೆ ಆಕೆಯನ್ನು ಕುರಿತು-ಮಾರ್ಜೀನೆ, ಹೀಗೆ ಯಾಕೆ ದೆವ್ವ ಬಡಿದವರ ಹಾಗೆ ನಿಂತುಕೊಂಡೆ ಮಾತಾಡಬಾರದೆ ? ಮಹಾರಾಜರು ಕೊಟ್ಟ ಜೀನಸಾದರೂ ಯಾವದು ತೋರಿಸು, ಎಂದು ಅನ್ನುತ್ತಿರಲು, ಆಕೆಯ ದೃಷ್ಟಿಯು ಧನಮಲ್ಲನ ಕಡೆಗೆ ತಿರುಗಿತು. ಆಗ ಆಕೆಯು ತಿರಸ್ಕರದಿಂದ ಅವನನ್ನು ಕುರಿತು - ನೀನು ಅತ್ತ ಹೋಗೋ ! ಈ ಟೋಣಪನು ಇಲ್ಲಿ ಯಾಕೆ ಬಂದಿರುತ್ತಾನೆ. ನಡೆ ಅತ್ತ, ಎಂದು ಒಸಕ್ಕನೆ ಅವನ ಮೈಮೇಲೆಹೋಗಿ ನುಡಿಯಲು ಧನಮಲ್ಲನು ವಿಲಕ್ಷಣ ಪ್ರಕಾರದಿಂದ ನಕ್ಕನು. ಆತನು ಗಟ್ಟಿಯಾಗಿ ನಗಲಿಲ್ಲ. ಸುಮ್ಮನೆ ನಗೆಯ ರುಳಕು ಮಾತ್ರ ಆತನ ಮೋರೆಯ ಮೇಲೆ ತೋರಿತು, ಆತನು ಮಹಾ ಮೂಢನಂತೆ ಮೆಹರ್ಜಾನಳನ್ನು ನೋಡುತ್ತ ನಿಂತಲ್ಲಿ ಸುಮ್ಮನೆ ನಿಂತು, ಕೆಲವು ಹೊತ್ತಿನ ಮೇಲೆ ಅಲ್ಲಿಂದ ಹೊರಟು ಹೋದನು. ಆಗ ಮಾರ್ಜೀನೆಯು, ರಾಮರಾಜನು ಕೊಟ್ಟಿದ್ದ ಎರಡು ಧೈಲಿಗಳನ್ನು ಮೆಹರ್ಜಾನಳ ಕೈಯಲ್ಲಿ ಕೊಡಲು, ಒಂದರಲ್ಲಿ ಒಂದು ಪತ್ರವೂ, ಮತ್ತೊಂದರಲ್ಲಿ ಒಂದು ಮುದ್ರೆಯ ಉಂಗುರವೂ ಇದ್ದವು. ಮೆಹರ್ಜಾನಳು ಉತ್ಸುಕತೆಯಿಂದ ಪತ್ರವನ್ನು ಓದಲು, ಸಂತಾಪದಿಂದ ಆಕೆಯ ಮೈಮೇಲಿನ ಎಚ್ಚರವು ತಪ್ಪಿದಂತಾಯಿತು ! ಈ ಸಂತಾಪವೇ ಮುಂದೆ ಆಕೆಯ ಪ್ರಯಾಣಕ್ಕೆ ಕಾರಣವಾಯಿತೆಂದು ಹೇಳಬಹುದು.



ಶಿನೆಯ ಪ್ರಕರಣ

ಸ್ತ್ರೀ ಸಾಹಸ

ರಾಮರಾಜನು ಬರೆದಿದ್ದ ಪತ್ರವು ತೀರ ದೊಡ್ಡದೂ ಇದ್ದಿಲ್ಲ, ತೀರ ಸಣ್ಣದೂ ಇದ್ದಿಲ್ಲ. ಮೆಹರ್ಜಾನಳು ಆ ಪತ್ರದ ಮೊದಲನೆಯ ವಾಕ್ಯವನ್ನು ಓದಿದ ಕೂಡಲೆ ಆಕೆಯ ಮೋರೆಯ ಲಕ್ಷಣವು ಹ್ಯಾಗೆ ಹ್ಯಾಗೋ ಆಯಿತು. ಆಕೆಯ ನೇತ್ರಗಳು ವಿಸ್ತರಿಸಿದವು, ಆಕೆಗೆ ಉಸುರು ಕಟ್ಟಿದ ಹಾಗೆ ಆಗಹತ್ತಿತು. ಆಕೆಯ ಕೈಗಳು ಗದಗದ ನಡುಗಹತ್ತಿದವು, ಮೈ ಬೆವರಿತ್ತು, ತುಟಿಗಳು ಕಂಪಿಸಹತ್ತಿದವು, ಅರೆಕ್ಷಣದಲ್ಲಿ ಆಕೆಯ ಗಲ್ಲಗಳು ನಿಸ್ತೇಜವಾಗಿ ಅವುಗಳಲ್ಲಿಯ ಗುಲಾಬಿ ಬಣ್ಣದಹೊಳವು ಅಡಗಿತು. ಇನ್ನೊಂದು ಕ್ಷಣದಲ್ಲಿ ಆಕೆಯ ಕಣ್ಣುಗಳೂ ನೀರಿನಿಂದ ತುಂಬಿದವು. ಮತ್ತೊಂದು ಕ್ಷಣದಲ್ಲಿ ಆಕೆಯ ಗಲ್ಲಗಳೂ ಕಿವಿಗಳೂ ಕೆಂಪಾದವು, ಮುಖದಲ್ಲಿ ಸಂತಾಪವು ವ್ಯಕ್ತವಾಗಹತ್ತಿತು, ಹುಬ್ಬುಗಳು ಅಕುಂಚಿತವಾದವು. ಆಕೆಯು ಅವಡುಗಚ್ಚಿ ಮನಸ್ಸಿನಲ್ಲಿ ಯಾವದೋ ಒಂದು ಮಾತಿನ ನಿಶ್ಚಯವನ್ನು ಮಾಡಿದ ಹಾಗೆ ತೋರಿತು. ಮುಖದಿಂದ ಹೊರಬೀಳಬೇಕೆಂದಿರುವ ಕೆಲವು ಉದ್ಗಾರಗಳನ್ನು ಆಕೆಯು ನಿಶ್ಚಯಪೂರ್ವಕವಾಗಿ ಬಿಗಿಹಿಡಿದಿರುವಳೆಂಬಂತೆ ಸ್ಪಷ್ಟವಾಗಿ ಕಾಣುತ್ತಿತ್ತು. ಹೊರಬೀಳುವ ಅಶ್ರುಗಳನ್ನು ನಿಲ್ಲಿಸಲಿಕ್ಕೂ ದುಃಖದ ವೇಗವನ್ನು ತಡೆಯಲಿಕ್ಕೂ ಆಕೆಯು ಯತ್ನಿಸುತ್ತಿರುವ ಹಾಗೆ ಕಂಡಿತು. ಇದನ್ನೆಲ್ಲ ಮಾರ್ಜನೆಯು ನೋಡುತ್ತಿದ್ದಳು. ಮೊದಲು ಮೆಹರ್ಜಾನಳ ಮುಖ ಲಕ್ಷಣವನ್ನು ನೋಡಿದಾಗ ಆಕೆಯನ್ನು ಏನೂ ಕೇಳಬಾರದೆಂದು ಮಾರ್ಜನೆಯು ನಿಶ್ಚಯಿಸಿದಳು. ಮುಂದೆ ಸ್ವಲ್ಪ ಹೊತ್ತಿನ ಮೇಲೆ ಆಕೆಯು ಧೈರ್ಯಮಾಡಿ ಏನೋ ಕೇಳಬೇಕೆಂದು ಹವಣಿಸಲು, ಮೆಹರ್ಜಾನಳು ಮೂಗಿನ ಮೇಲೆ ಬೊಟ್ಟಿಟ್ಟು ಸುಮ್ಮನಿರೆಂದು ನಿಬಂಧಿಸಿದಳು. ಆ ಮೇಲಂತೂ ಮೆಹರ್ಜಾನಳನ್ನು ಕೇಳಲಿಕ್ಕೆ ಮಾರ್ಜನೆಯು ಧೈರ್ಯವೇ ಆಗಲಿಲ್ಲ; ಈ ಮೊದಲೇ ಮೆಹರ್ಜಾನಳನ್ನು ನೋಡಿದವರು ಆಕೆಯ ಈಗಿನ ಉಗ್ರ ಮೂರ್ತಿಯನ್ನು ನೋಡಿದ್ದರೆ, ಈಕೆಯು ಮೆಹರ್ಜಾನಳೇ ಆಗಿರಬಹುದೇನೆಂಬ

ಬಗ್ಗೆ ಅವರಿಗೆ ನಿಶ್ಚಯವಾಗಿ ಸಂಶಯ ಬರಬಹುದಾಗಿತ್ತು ! ಆಕೆಯ ಸೌಮ್ಯಮುದ್ರೆಯು ಅಷ್ಟು ನಷ್ಟವಾಗಿ ಅದರ ಸ್ಥಳವನ್ನು ಉಗ್ರತೆಯು ವ್ಯಾಪಿಸಿತ್ತು, ರಾಮರಾಜನ ಪತ್ರವನ್ನು ಓದುವದಾದ ಮೇಲೆ ಮೆಹರ್ಜಾನಳು ಬಹಳ ಹೊತ್ತಿನವರೆಗೆ ಅದನ್ನು ಎವೆಯಿಕ್ಕದೆ ನೋಡುತ್ತ ಸುಮ್ಮನೆ ಕುಳಿತುಕೊಂಡಳು. ಬಳಿಕ ಮತ್ತೊಂದು ಧೈಲಿಯಲ್ಲಿದ್ದ ಉಂಗುರವನ್ನು ದಿಟ್ಟಿಸಿ ನೋಡಿದಳು. ಆಮೇಲೆ ಮತ್ತೆ ಸ್ವಲ್ಪ ಹೊತ್ತು ವಿಚಾರ ಮಾಡಿ ಆಕೆಯು ತನ್ನ ಬಲಗೈಯ ಅನಾಮಿಕೆಯ ಬೆರಳಿನಲ್ಲಿ ಆ ಉಂಗುರವನ್ನು ಇಟ್ಟುಕೊಂಡು, ಸ್ವಲ್ಪ ತೀವ್ರವಾದ ಸ್ವರದಿಂದ ಮಾರ್ಜಿನೆಯನ್ನು ಕುರಿತು-ಮಾರ್ಜಿನೆ, ನೀನಾದರೂ ನನ್ನ ಮೇಲೆ ತಿರುಗಿ ಬೀಳದೆ ನನ್ನ ಸಂಗಡ ಬರುವೆಯಾ ? ಎಂದು ಕೇಳಲು, ಅಶ್ಚರ್ಯಮಗ್ನಳಾದ ಮಾರ್ಜಿನೆಯು “ಎಲ್ಲಿಗೆ” ಎಂದು ಪ್ರಶ್ನೆ ಮಾಡಿದಳು. ಅದಕ್ಕೆ ಮೆಹರ್ಜಾನಳ ಮುಖದಿಂದ “ಎಲ್ಲಿಯಾದರೂ ಜಗತ್ತಿನಲ್ಲಿ ; ನಾನು ಹೋದತ್ತ” ಎಂಬ ಉತ್ತರವು ತಟ್ಟನೆ ಹೊರಟಿತು.

ಈ ಮೇರೆಗೆ ನುಡಿದು ಮೆಹರ್ಜಾನಳು ನಿಟ್ಟುಸಿರುಬಿಡಲು ಮಾರ್ಜಿನೆಯು ಏನೂ ತೋಚದೆ ಮೆಹರ್ಜಾನಳನ್ನು ನೋಡುತ್ತ ಸುಮ್ಮನೆ ಕುಳಿತುಕೊಂಡಳು. ಇಂದು ತನ್ನ ಮೆಹರ್ಜಾನಳು ಹೀಗೆ ಯಾಕೆ ಮಾಡುವಳು, ಹೀಗೆ ಯಾಕೆ ಮಾತಾಡುವಳು ಎಂಬುದರ ಗೂಢವೇ ಆಕೆಗೆ ತಿಳಿಯದಾಯಿತು. ಮಾರ್ಜಿನೆಯು ಮೆಹರ್ಜಾನಳ ಸ್ವಭಾವವನ್ನು ಚಿಕ್ಕಂದಿನಿಂದ ಬಲ್ಲವಳು. ಸಣ್ಣವಳಿರುವಾಗ ಮೆಹರ್ಜಾನಳು ಬಹು ಹಟಮಾರಿಯೂ, ತಾಮಸಿಯೂ ಇದ್ದಳು. ಆಕೆಯು ಹನ್ನೆರಡು ವರ್ಷಗಳಾದ ಬಳಿಕ ಆಕೆಯ ಹಟಮಾರಿತನವು ಮೇಲೆ ಮೇಲೆ ವ್ಯಕ್ತವಾಗದೆ, ಯಾವಾಗಾದರೊಮ್ಮೆ ವ್ಯಕ್ತವಾಗುತ್ತಿತ್ತು. ಮುಂದೆ ಸ್ವಲ್ಪ ದಿನಗಳಲ್ಲಿ ಮೆಹರ್ಜಾನಳ ತಾಯಿಯು ತೀರಿಕೊಳ್ಳಲು, ಆ ಹಟಮಾರಿತನವೂ, ತಾಮಸಸ್ವಭಾವವೂ ತೀರ ಕಡಿಮೆಯಾದವು. ಚಿಕ್ಕಂದಿನಿಂದ ಮೆಹರ್ಜಾನಳು ಮಾರ್ಜಿನೆಯ ಬಳಿಯಲ್ಲಿಯೇ ಇಪ್ಪತ್ತುನಾಲ್ಕು ತಾಸು ಇರುತ್ತಿದ್ದದ್ದರಿಂದ ಆಕೆಯ ಹಟಮಾರಿತನವನ್ನು ಮಾರ್ಜಿನೆಯು ಚೆನ್ನಾಗಿ ಅರಿತಿದ್ದಳು. ಮೆಹರ್ಜಾನಳ ತಂದೆಯಾದ ಖಾನ್‌ಜಮಾನ್ ಮಹಬೂಬಖಾನನೆಂಬುವನು ಗೋವಳ ಕೊಂಡದ ದರ್ಬಾರದಲ್ಲಿ ಒಬ್ಬ ಸರದಾರನಾಗಿದ್ದನು. ಮೆಹರ್ಜಾನಳು ಬಹು ಲಾವಣ್ಯವತಿಯೂ, ಸದ್ಗುಣಿಯೂ ಆದದ್ದರಿಂದ, ಬಹುಜನ ತರುಣ ಸರದಾರರು ಆಕೆಯನ್ನು ಲಗ್ನವಾಗಲಿಚ್ಛಿಸಿ ಖಾನನನ್ನು ಕೇಳಿದ್ದರು ; ಆದರೆ ಆತನು ಅಹಮದನಗರದ ಬಾದಶಹನ ಮನೆತನದೊಡನೆ ಸಂಬಂಧ ಮಾಡಬೇಕೆಂಬ

ಮಹತ್ವಾಕಾಂಕ್ಷೆಯಿಂದ ಮೆಹರ್ಜಾನಳನ್ನು ಇಷ್ಟು ದಿನ ಲಗ್ನಮಾಡದೆ ಹಾಗೆ ಬಿಟ್ಟಿದ್ದನು. ಈ ಮಹತ್ವಾಕಂಕ್ಷೆಯ ಪರಿಣಾಮವು ಅನರ್ಥಕ್ಕೆ ಹ್ಯಾಗೆ ಕಾರಣವಾಯಿತೆಂಬದನ್ನು ವಾಚಕರಿಗೆ ಈಗ ಬರೆದು ತಿಳಿಸುವ ಕಾರಣವಿಲ್ಲ. ರಾಮರಾಜನು ಬೇಟಿಯಾಡಲಿಕ್ಕೆ ಹೋದಾಗ ಮೆಹರ್ಜಾನಳನ್ನು ಅಪಹರಿಸಿದ ಸಂಗತಿಯು ಅವರಿಗೆ ಈ ಮೊದಲೇ ಗೊತ್ತಾಗಿರುತ್ತದೆ. ಹೀಗೆ ಮಾರ್ಜನೆಯು ಮೆಹರ್ಜಾನಳ ಸ್ವಭಾವವನ್ನು ಪೂರಾ ಬಲ್ಲವಳಾದ್ದರಿಂದಲೇ ಆ ಸರದಾರ ಕುವರಿಯು ಸಂತಾಪ ಗೊಂಡಿರಲು. ಆಕೆಯ ವಿರುದ್ಧ ಮಾತಾಡುವ ಗೊಡವೆಗೆ ಆ ಜಾಣೆಯು ಹೋಗಲಿಲ್ಲ. ನಿನಗೆ ಇಷ್ಟು ಸಿಟ್ಟು ಯಾಕೆ ಬಂದಿತು ? ಪತ್ರದಲ್ಲಿ ಅಂಥ ಸಂಗತಿಯನ್ನೇನು ಬರೆದಿದೆ ? ಎಂದು ಕೇಳುವ ಉಸಾಬರಿಗೂ ಆಕೆಯು ಹೋಗಲಿಲ್ಲ. ಈಗ ಮೆಹರ್ಜಾನಳ ಮಾತಿಗೆ ಒಡಂಬಡುತ್ತ ಹೋಗಿ ಆಕೆಯು ಸ್ವಲ್ಪ ಶಾಂತಳಾದ ಮೇಲೆ ಹೇಳೂಕೇಳುವದನ್ನು ಮಾಡೋಣವೆಂದು ತಿಳಿದು, ಆ ದೂರದರ್ಶಿಯಾದ ಹೆಣ್ಣುಮಗಳು ಮೆಹರ್ಜಾನಳನ್ನು ಕುರಿತು-ಮೆಹರ್ಜಾನ, ನಿನ್ನ ಮಾತಿಗೆ ನಾನು ಹೊರಗಾದವಳೇ ? ನಿಶ್ಚಯವಾಗಿ ನಿನ್ನ ಸಂಗಡ ಬರುವೆನು, ನೀನಿದ್ದಲ್ಲಿ ನಾನು, ಎಂದು ಹೇಳಿದಳು.

ಮಾರ್ಜನೆಯು ಹೀಗೆ ಒಡಂಬಟ್ಟಿದ್ದರಿಂದ ಮೆಹರ್ಜಾನಳಿಗೆ ಸ್ವಲ್ಪ ಸಮಾಧಾನವಾಯಿತು. ಆದರೆ ಆಕೆಯ ನಿಶ್ಚಯವು ಮಾತ್ರ ಸ್ವಲ್ಪವೂ ಕಡಿಮೆಯಾಗಿದ್ದಿಲ್ಲ. ಆಕೆಯು ಮಾರ್ಜನೆಯನ್ನು ಕುರಿತು-ಮಾರ್ಜನೇ. ಹಿಂದುವಾದ ರಾಮರಾಜರನ್ನು ನಂಬಿ. ಅವಸರದಿಂದ ಲಗ್ನವಾಗಬೇಡೆಂದು ನೀನು ನನಗೆ ಹೇಳಿದ್ದರ ಅನುಭವವು ಈಗ ಬಂದಂತಾಯಿತು. ರಾಮರಾಜನ ಕೃತಘ್ನತೆಗೆ ಮೇರೆಯಿಲ್ಲದಾಯಿತು. ಮಾರ್ಜನೇ. ಈ ಪತ್ರದೊಳಗಿನ ಸಂಗತಿಯನ್ನು ನೆನಸಿದ ಕೂಡಲೆ ನನ್ನ ಸಂತಾಪವು ಹೆಚ್ಚಿ ಮೈಮೇಲಿನ ಎಚ್ಚರವು ತಪ್ಪುತ್ತದೆ. ರಾಮರಾಜರು ವಿಜಯನಗರದ ಮಂತ್ರಿಪದವನ್ನು ಹೊಂದುವದಕ್ಕಾಗಿ ಕೃಷ್ಣದೇವರಾಜನ ಮಗಳನ್ನು ಲಗ್ನವಾಗುವರಂತೆ ! ಅಂದಬಳಿಕ ಪಟ್ಟ ರಾಣಿಯ ಮಾನವು ನನ್ನ ಪಾಲಿಗೆ ಎಲ್ಲಿ ಉಳಿಯಿತು ? ಯವನಳಾದ ನನ್ನ ಪಾಣಿಗ್ರಹಣ ಮಾಡಿದ್ದರಿಂದ ರಾಮರಾಜನ ಉತ್ಕರ್ಷಕ್ಕೆ ತೊಂದರೆಯಾಗಿದೆಯಂತೆ ! ತಮ್ಮ ವಿವಾಹವಾಗುವವರೆಗೆ ನಾನು ಏಕಾಂತವಾಗಿ ಇರಬೇಕಂತೆ ! ಅಲ್ಲಿಯವರೆಗೆ ತಾವು ಕುಂಜವನಕ್ಕೆ ಬಾರದಿದ್ದರೂ ನಾನು ವಿಕಲ್ಪವನ್ನು ಎಣಿಸಬಾರದಂತೆ ! ಸರಿ ಸರಿ ! ಮಾರ್ಜನೇ, ಕಾಫರನಾದ ಈ ಹಿಂದುವಿನ ಕೃತಘ್ನತೆಯು ಆಗ ನನಗೆ ತಿಳಿಯಲಿಲ್ಲ. ನಿನ್ನ ಮಾತುಗಳನ್ನು ಮೀರಿ ನಾನು ರಾಮರಾಜನ ಕೈಹಿಡಿದದ್ದು ಮಹಾಪರಾಧವಾಯಿತು. ಈ

ಅಪರಾಧದ ಪ್ರಾಯಶ್ಚಿತ್ತಕ್ಕಾಗಿಯೇ ಇಂದಿನಿಂದ ನಾನು ವಿಷಯಸುಖದ ಆಸೆಯನ್ನು ಬಿಟ್ಟುಬಿಡುವೆನು. ಇನ್ನು ಮೇಲೆ ನಾನು ರಾಮರಾಜರ ಮುಖಾವಲೋಕನವನ್ನು ಮಾಡಲಿಕ್ಕಿಲ್ಲ : ಈ ಕುಂಜವನದಲ್ಲಿ ನಿಂತು ನೀರು ಕುಡಿಯಲಿಕ್ಕಿಲ್ಲ. ಪ್ರಸಂಗ ಒದಗಿದಾಗ ಇದರ ಸೇಡು ತೀರಿಸಿಕೊಂಡರೇ, ನಾನು ಪಠಾಣಜಾತಿಯಲ್ಲಿ ಹುಟ್ಟಿದವಳು. ಹೀಗನ್ನಲು, ಮಾರ್ಜನೇಯು-ಮೆಹರ್ಜಾನ, “ಕೆಟ್ಟದನ್ನು ಅಟ್ಟವಳೇ ಜಾಣಳೆಂ”ಬಂತೆ, ಈಗ ಕೆಟ್ಟು ಹೋಗಿರುವ ಕೆಲಸವನ್ನು ತಿದ್ದಿಕೊಳ್ಳುವದರಲ್ಲಿಯೇ ಜಾಣತನವುಂಟು. ಮೊದಲೇ ಅಡ್ಡಹಾದಿಗೆ ಹೋಗತಕ್ಕದ್ದಿದ್ದಿಲ್ಲ. ಹೋದಬಳಿಕ ಅದೇ ಹಾದಿಯ ಸಹಾಯದಿಂದ ಒಳ್ಳೆಯ ಹಾದಿಯನ್ನು ಹುಡುಕಿ ಇದ್ದದ್ದರಲ್ಲಿ ಹಿತಮಾಡಿಕೊಳ್ಳತಕ್ಕದ್ದು. ನೀನು ಪತಿಯೆಂದು ರಾಮರಾಜನ ಪಾಣಿಗ್ರಹಣ ಮಾಡಿರುತ್ತೀ. ಅಂದ ಬಳಿಕ ಪತಿದ್ರೋಹಕ್ಕೆ ಗುರಿಯಾಗುವದು ಪಾತಕವೇ ಸರಿ. ಯಾವದಾದರೂ ಒಂದು ದಂಡೆಯನ್ನು ಹೊಂದತಕ್ಕದ್ದು. ಆದ್ದರಿಂದ ಹ್ಯಾಗಿದ್ದರೂ ನೀನು ರಾಮರಾಜನನ್ನು ಹೊಂದಿಕೊಂಡಿರುವದೇ ನೆಟ್ಟಗೆ ಕಾಣುತ್ತದೆ. ಇಲ್ಲದಿದ್ದರೆ ಇಬ್ಬರ ಅನರ್ಥಕ್ಕೂ ಕಾರಣ ವಾಗಬಹುದು, ಮಹಾರಾಜರು ಮಂತ್ರಿಪದವಿಯ ಮಹತ್ವಾಕಾಂಕ್ಷೆಯಿಂದ ಕೆಲವು ದಿನ ಕುಂಜವನಕ್ಕೆ ಬಾರಿದಿದ್ದರೆ ತಪ್ಪೇನು ? ಆಮೇಲೆ ಅವರು ನಿನ್ನನ್ನು ಪಟ್ಟರಾಣಿಯಾಗಿ ಮಾಡಿಕೊಳ್ಳಲಿಕ್ಕಿಲ್ಲೆಂದು ನೀನು ಯಾಕೆ ತಿಳಿಕೊಳ್ಳುತ್ತೀ ? ಮೆಹರ್, ಸ್ವಲ್ಪ ಶಾಂತಳಾಗು. ಯಾವದಕ್ಕಾದರೂ ಸ್ವಲ್ಪ ಕೂತು ಮಲಗಬೇಕು. ಮನಸ್ಸಿನಲ್ಲಿ ಏನಾದರೂ ಬಂದ ಕೂಡಲೆ ಹುರೈನ್ನುವದು ನೆಟ್ಟಗಲ್ಲ. ಅದರಿಂದ ಮುಂದೆ ಪಶ್ಚಾತ್ತಾಪಕ್ಕೆ ಗುರಿಯಾಗಬೇಕಾದೀತು. ನಿನ್ನ ಸಂಗಡ ಬರಲಾರದ್ದಕ್ಕೆ ನಾನು ಇಷ್ಟು ಮಾತಾಡುತ್ತೇನೆಂದು ನೀನು ತಿಳಿಯಬೇಡ. ಮೆಹರ್, ನನ್ನದೇನು ಆಳುತ್ತದೆ ಹೇಳು ; ಆದರೆ ಹಿಂದುಮುಂದುಯಿಲ್ಲದೆ ಅತಂತ್ರವಾಗಿರುವ ನಿನಗೆ. ಹಿತದ ಮಾತನ್ನು ಹೇಳುತ್ತೇನೆ. ಸ್ವಚ್ಛಂದ ವೃತ್ತಿಯಿಂದ ಕುಂಜವನದಿಂದ ಹೊರಟು ಹೋಗುವುದು ನಿನ್ನ ಶೀಲಕ್ಕೂ ಮರ್ಯಾದೆಗೂ ಒಪ್ಪುವದಿಲ್ಲ. ಅತ್ತ ಮುಸಲ್ಮಾನರೂ ನಮ್ಮನ್ನು ನಿರಾಕರಿಸಬಹುದು ; ಇತ್ತ ರಾಮರಾಜನ ಆಸರವೂ ತಪ್ಪುವದು. ಆದ್ದರಿಂದ ಈಗ ನೀನು ಸಂತಾಪದಲ್ಲಿ ಮಾಡಿರುವ ನಿಶ್ಚಯಕ್ಕೆ ಮಹತ್ವ ಕೊಡಬೇಡ. ಮುಂದೆ ಅಂಥ ಪ್ರಸಂಗ ಬಂದರೆ, ಈಗಿನ ನಿಶ್ಚಯದಂತೆ ಆಗ ನಡೆಯಲಿಕ್ಕೆ ಬಂದೀತು. ಇದರ ಮೇಲೆಯೂ ನಿನ್ನ ಆಗ್ರಹವು ಇದ್ದರೆ, ನಿನ್ನ ಬೆನ್ನುಹತ್ತಿ ಬರಲಿಕ್ಕೆ ನಾನು ಸಿದ್ಧಳೇ ಇದ್ದೇನೆ, ಮೆಹರ್ ಇನ್ನು ನನ್ನದೇನಾಗಬೇಕಾಗಿದೆ ? ನಿನ್ನ ಸಲುವಾಗಿ ನಾನು ಪ್ರಾಣವನ್ನಾದರೂ ಕೊಡಲಿಕ್ಕೆ ಸಿದ್ಧಳಿರುವೆನು.

ಮಾರ್ಜಿನೆಯ ಈ ಮಾತುಗಳನ್ನು ಕೇಳಿ ಮೆಹರ್ಜಾನಳಿಗೆ ಸ್ವಲ್ಪ ಸಮಾಧಾನವಾಯಿತು ; ಆದರೆ ತಾನು ಗರ್ಭಿಣಿಯಿದ್ದೇನೆಂಬ ಸುದ್ದಿಯನ್ನು ಕೇಳಿ ರಾಮರಾಜನು ತನ್ನನ್ನು ಭೆಟ್ಟಿಯಾಗದೆ ಹಾಗೆ ಹೋದದ್ದನ್ನೂ, ಪತ್ರದಲ್ಲಿ ತನ್ನ ಸಲುವಾಗಿ ತೋರಿಸಿದ ಅನಾದರವನ್ನೂ ಸ್ಮರಿಸಿ, ಪುನಃ ಆಕೆಯು ಸಂತಾಪಗೊಂಡು ಮಾರ್ಜಿನೆಯನ್ನು ಕುರಿತು ಮಾರ್ಜಿನೆ, ನೀನು ಹೇಳುವದೆಲ್ಲ ನಿಜವು ; ಆದರೆ ಅಪಮಾನಕ್ಕಿಂತ ಮರಣವೇ ಶ್ರೇಯಸ್ಕರವೆಂದು ತಿಳಿಯುವ ಅಭಿಮಾನಿಗಳಿಗೆ ; ನಿನ್ನ ಬೋಧದಿಂದ ಏನು ಪ್ರಯೋಜನವಾಗುವದು ಹೇಳು? ಈಗ ಒಂದು ತಾಸಿನ ಹಿಂದಿದ್ದ ಮೆಹರ್ಜಾನಳು ಈಗ ಇರುತ್ತಾಳೆಂದು ತಿಳಿಯಬೇಡ. ಆಗ ಆಕೆಯು ಹಿಂದುವಿದ್ದಳು. ಈಗ ಆಕೆಯು ಸುಟ್ಟು ಬೂದಿಯಾಗಿ ಹೋದಳು. ಈಗಿನ ಮೆಹರ್ಜಾನಳು ಮುಸಲ್ಮಾನಳಿರುತ್ತಾಳೆ. ಆಕೆಯು ತನ್ನ ಜಾತಿಗಳಾದ ಮುಸಲ್ಮಾನರಂತೆ ರಾಮರಾಜನ ಸಂಗಡ ದ್ವೇಷ ಮಾಡುವವಳೇ ಸರಿ. ಆಕೆಯು ತಾನು ಬದುಕುವವರೆಗೆ ರಾಮರಾಜನ ಸೇಡು ತೀರಿಸಿಕೊಳ್ಳಲಿಕ್ಕೆ ಯತ್ನಿಸುವವಳೇ ಸರಿ. ಮೆಹರ್ಜಾನಳು. ತನ್ನ ತನುಮನಧನಗಳನ್ನು ರಾಮರಾಜನಿಗೆ ನಿರ್ವಂಚನೆಯಿಂದ ಒಪ್ಪಿಸಿದ್ದಳು ; ಆದರೆ ಆತನು ಈಗ ಅವನ್ನು ನಿರಾಕರಿಸಿ ಚೆಲ್ಲಿಕೊಡುವುದರಿಂದ ಅವು ಕೊಳೆತು ವಿಕಾರವನ್ನು ಹೊಂದಿ, ರಾಮರಾಜನಿಗೆ ಬಾಧಕವಾದರೆ ಯಾರೇನು ಮಾಡಬೇಕು ? ಮಾರ್ಜಿನೆ, ಬಹಳ ಮಾತುಗಳಿಂದೇನು ? ಖಾನ್‌ಜಮಾನ್ ಮಹಬೂಬಖಾನನ ಮಗಳಾದ ಈ ಮೆಹರ್ಜಾನಳಿಗೆ ಅಪಮಾನವು ಸಹನವಾಗದು. ಆಕೆಯು ಇಂದಿನಿಂದ ಎಲ್ಲ ಆಸೆಗಳನ್ನು ತೊರೆದಿರುವಳು. ರಾಮರಾಜನ ಸೇಡು ತೀರಿಸಿಕೊಳ್ಳುವದೊಂದು ಆಸೆಯು ಮಾತ್ರ ಆಕೆಗಿರುತ್ತದೆ. ರಾಮರಾಜನ ಹಂಗು ನನಗೆ ಇನ್ನು ಬೇಡ. ಆತನದೊಂದು ರಿಂಬಿಯನ್ನಾದರೂ ನಾನು ಮುಟ್ಟುವದಿಲ್ಲ. ಆತನ ವಸ್ತ್ರಗಳು ಬೇಡ ; ದುಡ್ಡು ಬೇಡ, ಧೂಪ ಬೇಡ, ನಡೆ. ಇಲ್ಲಿಂದ ಹೊರಟು ಎಲ್ಲಿಗಾದರೂ ಹೋಗೋಣ. ನನ್ನ ತಂದೆ ಕೊಟ್ಟಿರುವ ಕೆಲವು ಆಭರಣಗಳು ನಮ್ಮ ಬಳಿಯಲ್ಲಿರುವವಷ್ಟೆ ? ಅವನ್ನು ಮುರಿಸಿ ಹ್ಯಾಗಾದರೂ ಕಾಲಹರಣ ಮಾಡೋಣ. ರಾಮರಾಜನು ಈಗ ನನ್ನ ಉದರದಲ್ಲಿ ಬಿತ್ತಿರುವ ವಿಷದ ಬೀಜವು ದೊಡ್ಡ ವೃಕ್ಷವಾಗಿ, ಅದರ ಫಲಗಳ ಸೇವನದಿಂದ ಆ ರಾಮರಾಜನು ಸಮೂಲ ನಾಶಹೊಂದುವ ಹಾದಿಯನ್ನು ನೋಡೋಣ. ಇದರ ಮೇಲೆಯೂ ನೀನು ವೃಥಾವಾಗಿ ನನ್ನನ್ನು ಬೋಧಿಸಿ ಕಾಲಹರಣ ಮಾಡಿದರೆ, ನನ್ನ ಜೀವವು ನನ್ನ ಕೈಯೊಳಗಿರುತ್ತದೆ, ಆಮೇಲೆ ನಿನ್ನ ಹಂಗಾದರೂ ಏನು ? ಮೆಹರ್ಜಾನಳ

ನಿಶ್ಚಯದಲ್ಲಿ ಇನ್ನು ಅಂತರವಾಗಲಾರದು. ನಿನ್ನ ಹಳೆಯ ಬಟ್ಟೆಬರೆಗಳನ್ನೂ, ಬುರುಕೆಯನ್ನೂ ನನಗೆ ಕೊಡು. ಅವನ್ನು ಹಾಕಿಕೊಂಡು ಇಲ್ಲಿಂದ ಹ್ಯಾಗಾದರೂ ಮಾಡಿ ಪಾರಾಗಿ ಹೋಗೋಣ ; ಹ್ಯಾಗೂ ನನ್ನ ಸುಖವು ಮಣ್ಣುಗೂಡಿ ಹೋಯಿತು. ಇನ್ನು ಮೇಲೆ ದುಷ್ಟ ಹಿಂದುಗಳಿಂದ ನನ್ನಂಥ ಯವನ ತರುಣಿಯರ ಸುಖವು ಮಣ್ಣುಗೂಡದಂತೆ ಯತ್ತಿಸುವಾಗ ನನ್ನ ದೇಹವೂ ಮಣ್ಣಾದರೆ. ಒಂದು ಬಗೆಯ ಪರೋಪಕಾರವಾದರೂ ಘಟಿಸಿದಂತಾಗುವವು.

ಮಾರ್ಜನೆಗಾದರೂ ಮೆಹರ್ಜಾನಳ ಮಾತು ತೀರ ಅಯೋಗ್ಯವಾಗಿ ತೋರಲಿಲ್ಲ. ರಾಮರಾಜನು ತನ್ನ ಯೋಗ್ಯಬೋಧಕ್ಕೆ ಕಿವಿಗೊಡದೆ ವಿಷಯಲಂಪಟನಾಗಿ ಸಿಕ್ಕಹಾಗೆ ವಚನಕೊಟ್ಟು ಲಗ್ನವಾಗಿ ಈಗ ಮೆಹರ್ಜಾನಳನ್ನು ಉದಾಸೀನ ಮಾಡಿದ್ದಕ್ಕಾಗಿ ಮಾರ್ಜನೆಗೂ ಸಂತಾಪವಾಗಿತ್ತು. ಅಯೋಗ್ಯ ನಡತೆಗಾಗಿ ಸರಳ ಮನಸ್ಸಿನವರಿಗಾಗುವ ಸಂತಾಪ ಬರವು ಕುಹಕರಿಗೆ ಗೊತ್ತಾಗದು, ಮೆಹರ್ಜಾನಳು ಸಂಸಾರ ಕೇಡಾಗ ಬಾರದೆಂದು ಮಾರ್ಜನೆಯು ಮೊದಮೊದಲು ಸೌಮ್ಯ ಮಾರ್ಗವನ್ನು ಹಿಡಿಯುವದಕ್ಕಾಗಿ ಆಕೆಯನ್ನು ಬೋಧಿಸಿದಳು ; ಆದರೆ ಮಹಾ ಅಭಿಮಾನಿಯಾದ ಮೆಹರ್ಜಾನಳು ತನ್ನ ಸುಖಸರ್ವಸ್ವದ ಮೇಲೆ ಪ್ರತಿಜ್ಞೆಯ ಭಾಷೆಯಿಂದ ಎಳ್ಳು ನೀರು ಬಿಟ್ಟಿದ್ದನ್ನು ನೋಡಿ ಗತ್ಯಂತರ ಕಾಣದೆ, ಮಾರ್ಜನೆಯೂ ಸ್ವಕುಲಾಭಿಮಾನವನ್ನು ತಾಳಿದಳು. ಹಿಂದೂ ಜನರಿಂದ ಮುಸಲ್ಮಾನರಿಗಾಗುತ್ತಿದ್ದ ತ್ರಾಸವನ್ನು ನೆನೆಸಲು ರಾಮರಾಜನಂಥ ಅಯೋಗ್ಯ ಹಿಂದುಗಳ ಶಾಸನವಾಗುವದು ಅನ್ಯಾಯವಲ್ಲೆಂಬ ಭಾವನೆಯು ಆಕೆಯಲ್ಲಿ ಉತ್ಪನ್ನವಾಯಿತು. ಆದರೂ ಆಕೆಯು ಮೆಹರ್ಜಾನಳನ್ನು ಕುರಿತು-ಮೆಹರ್, ನಿನ್ನ ಮಾತು ಅಯೋಗ್ಯವೆಂದು ನಾನು ಹೇಳುವುದಿಲ್ಲ, ಆದರೆ ದಂಪತಿಗಳೆನಿಸಿಕೊಳ್ಳುವವರಿಗೆ ಈ ನಡತೆಯು ಒಪ್ಪದು. ಅವರು ಪರಸ್ಪರರ ಅಪರಾಧಗಳನ್ನು ಕ್ಷಮಿಸಿ ಪ್ರೇಮಕ್ಕೆ ಭಂಗಬಾರದಂತೆ ನಡೆದುಕೊಳ್ಳುವದೇ ಯೋಗ್ಯವು. ನಿನ್ನ ಈಗಿನ ಪ್ರತಿಜ್ಞೆಯು ಪರಿಣಾಮವು ಯಾರಿಗೂ ಸುಖಪ್ರದವಾಗುವದಿಲ್ಲ. ಹೀಗಿದ್ದು ರಾಮರಾಜನನ್ನು ನೀನು ಶತ್ರುವೆಂದು ತಿಳಿದು ಆತನ ಸೇಡು ತೀರಿಸಿಕೊಳ್ಳುವದಕ್ಕಾಗಿ “ಪ್ರತಿಜ್ಞೆ ಮಾಡುತ್ತೀ ! ನಿನ್ನ ಪ್ರತಿಜ್ಞೆಯು ಅಯೋಗ್ಯವಾದರೂ ನಿನ್ನ ಮೇಲಿನ ಪ್ರೇಮಾತಿಶಯದಿಂದ ನಾನು ನಿನ್ನನ್ನು ಅನುಸರಿಸಬೇಕಾಗುತ್ತದೆ. ಇದು ದಂಪತಿಗಳ, ವಿಶೇಷವಾಗಿ ಅರ್ಧಾಂಗಿಯೆನಿಸುವವಳ ಧರ್ಮವಲ್ಲೆಂದು ನಾನು ನಿನಗೆ ಸ್ಪಷ್ಟವಾಗಿ ಕಡೆಯ ಸಾರೆ ಹೇಳುತ್ತೇನೆ. ರಾಮರಾಜನ ವಚನಭ್ರಷ್ಟತೆಗಾಗಿ ನನಗೂ ಸಂತಾಪವಾಗಿದೆ.

ರಾಮರಾಜನಂಥ ಅಯೋಗ್ಯ ನಡತೆಯ ಹಿಂದುಗಳ ಸಂಬಂಧದ ತಿರಸ್ಕಾರವು ನನ್ನಲ್ಲಿಯೂ ಉತ್ಪನ್ನವಾಗುತ್ತದೆ ; ಅಂಥವರ ಶಾಸನವಾದರೆ ನನಗೆ ಅನ್ಯಾಯವಾಗಿಯೂ ತೋರುವುದಿಲ್ಲ ; ಆದರೂ ಮೆಹರ್, ನೀನು ಹೀಗೆ ಕೃತಘ್ನಳಾಗುವುದು ನನಗೆ ಸರಿದೋರುವುದಿಲ್ಲ, ಎಂದು ಹೇಳಿದಳು. ಆಕೆಯ ಮಾತಿನಿಂದ ಮೆಹರ್ಜಾನಳ ಮನಸ್ಸು ತಿರುಗಲಿಲ್ಲ. ಆ ಅಭಿಮಾನಸ್ವಭಾವದ ತರುಣಿಯು ಒಂದೇ ಹಟವನ್ನು ಹಿಡಿದಳು. ಆಗ ಮಾರ್ಜಿನೆಯು - ಮೆಹರ್, ನೀನು ಹೀಗೆ ಹಟಮಾಡಿದರೆ ಉಪಾಯವಿಲ್ಲ. ನಿನ್ನ ಮಾತಿಗೆ ವಿರುದ್ಧವಾಗಿ ನಾನು ನಡೆಯಲಾರೆನು, ಇನ್ನು ಕುಂಜವನದಿಂದ ಹೊರಟುಹೋಗುವ ಉಪಾಯವನ್ನು ಮಾಡುವೆನು. ಈ ಪ್ರಸಂಗದಲ್ಲಿ ನೀನು ನನ್ನ ಮಾತನ್ನು ಕೇಳದಿದ್ದರೆ ಕೆಲಸವಾಗುವುದಿಲ್ಲ. ಧನಮಲ್ಲನ ಮನಸ್ಸನ್ನು ಒಲಿಸಿಕೊಂಡ ಹೊರತು ನಾವು ಇಲ್ಲಿಂದ ಪಾರಾಗಿ ಹೋಗಲಾರೆವು. ಧನಮಲ್ಲನನ್ನು ಕಂಡರೆ ನೀನು ಸೇರುವುದಿಲ್ಲ. ಆತನು ಕಣ್ಣಿಗೆ ಬಿದ್ದ ಕೂಡಲೆ ಕವಕನೇ ಆತನ ಮೈಮೇಲೆ ಹೋಗುತ್ತಿ ? ಅಂದಬಳಿಕ ನಾವು ಇಲ್ಲಿಂದ ಹ್ಯಾಗೆ ಪಾರಾಗಿ ಹೋಗಬೇಕು ? ಧನಮಲ್ಲನ ಕಾವಲು, ಕೃಷ್ಣಸರ್ಪದ ಕಾವಲು ಇದ್ದ ಹಾಗೆ ಇರುತ್ತದೆ.

ಮಾರ್ಜಿನೆಯ ಈ ಮಾತುಗಳನ್ನು ಕೇಳಿ, ಮೆಹರ್ಜಾನಳು - ಮಾರ್ಜಿನೆ, ಧನಮಲ್ಲನನ್ನು ಕಂಡರೆ ನನಗೆ ಬಹಳ ತ್ರಾಸವಾಗುತ್ತದೆ. ಆತನು ಕೃಷ್ಣಸರ್ಪದಂತೆ ನನಗೆ ಕಾಣುವದರಿಂದ, ಆತನನ್ನು ನೋಡಿದರೆ ನನಗೆ ಅಂಜಿಕೆಯೂ ಬರುತ್ತದೆ; ಆದರೆ ಈಗ ನಾನು ಆತನ ಉಸಾಬರಿಗೆ ಬರುವುದಿಲ್ಲ. ನಾನು ಆತನ ಸಂಗಡ ಮಾತಾಡುವ ಪ್ರಸಂಗವನ್ನೇ ನೀನು ತರಬೇಡ. ನೀನು ಬೇಕಾದದ್ದು ಮಾಡು, ಇಂದು ಸಂಜೆಯೊಳಗಾಗಿ ನಾವು ಕುಂಜವನವನ್ನು ಬಿಟ್ಟು ಹೋಗತಕ್ಕದ್ದು, ಎಂದು ಹೇಳಿದಳು. ಆಗ ಮಾರ್ಜಿನೆಯು ಧನಮಲ್ಲನ ಬಳಿಗೆ ಹೋಗಿ - ಧನಮಲ್ಲ, ಅವನವರು ಈಗಲೇ ಸಂಗವಪಲ್ಲಿಯೊಳಗಿನ ಪೀರನ ಗೋರಿಯ ದರ್ಶನಕ್ಕಾಗಿ ಹೋಗಿ ಬೇಕೆನ್ನುತ್ತಾರೆ ; ಶಹಾನವಾಜಪೀರರ ದರ್ಶನವಾಗುವವರೆಗೆ ಅವರು ಬಾಯಲ್ಲಿ ನೀರು ಹಾಕುವುದಿಲ್ಲವಂತೆ. ನಿನ್ನೆ ರಾತ್ರಿ ಒದಗಿದ ಅನರ್ಥವನ್ನು ನೀನು ಕಣ್ಣುಮುಟ್ಟಿ ನೋಡಿರುವಿಯಷ್ಟೇ ? ನಿನ್ನೆ ಬೆಳಗು ಮುಂಜಾನೆ ಪೀರಸಾಹೇಬರು ಅವನವರ ಕನಸಿನಲ್ಲಿ ಬಂದು-ನೀನು ನನ್ನ ದರ್ಶನಕ್ಕೆ ಬಾ, ಅಂದರೆ ಎಲ್ಲ ಅರಿಷ್ಟಗಳ ನಿವಾರಣವಾಗುವುದು, ಎಂದು ಹೇಳಿದರಂತೆ ! ಪೀರಸಾಹೇಬರ ಮೇಲೆ ಅವನವರ ಭಕ್ತಿಯು ಬಹಳ. ಅವರು ಈಗ ದರ್ಶನಕ್ಕೆ ಹೋಗಿಯೇ ತೀರಬೇಕೆಂದು ಹಟ ಹಿಡಿದಿರುವರು, ಹೋಗು ರಥವನ್ನು

ಹೂಡಿಕೊಂಡು ಬಾ, ಎಂದು ಹೇಳಲು, ಧನಮಲ್ಲನು ಬೆರಗಾಗಿ ಮಾರ್ಜಿನೆಯ ಮೋರೆಯನ್ನು ನೋಡುತ್ತ ನಿಂತುಕೊಂಡನು. ಆಗ ಮಾರ್ಜಿನೆಯು ಪುನಃ ಆತನನ್ನು ಕುರಿತು-ಎಲಾ ಹೀಗೆ ಹುಚ್ಚನ ಹಾಗೆ ಸುಮ್ಮನೆ ನೋಡುತ್ತ ಯಾಕೆ ನಿಂತುಕೊಂಡೇ ? ನಿನಗೆ ಅವ್ವನವರ ಹಟಮಾರಿ ಸ್ವಭಾವವು ಗೊತ್ತಿಲ್ಲವೆ ? ಅವರ ಬಾಯಿಂದ ಬಂದದ್ದು ಆಗಲೇ ಬೇಕು. ಅದರಲ್ಲಿ ಇದು ಪೀರನ ದರ್ಶನದ ಕೆಲಸವು, ದರ್ಶನವಾದ ಹೊರತು ಅವರು ನಿಶ್ಚಯವಾಗಿ ಬಾಯಲ್ಲಿ ನೀರು ಹಾಕುವುದಿಲ್ಲ. ಹೋಗು ಸುಮ್ಮನೆ ರಥಕ್ಕೆ ಎತ್ತುಗಳನ್ನು ಹೂಡಿ ಸಿದ್ಧಮಾಡಿಕೊಂಡು ಬಾ, ನೀನೇ ರಥವನ್ನು ಹೊಡೆಯುವೆಯಂತೆ, ಎಂದು ಹೇಳಿದಳು.

“ನೀನೇ ರಥವನ್ನು ಹೊಡೆಯುವೆಯಂತೆ” ಎಂಬ ವಾಕ್ಯವು ಕಿವಿಗೆ ಬಿದ್ದ ಕೂಡಲೆ ಧನಮಲ್ಲನು ಗೋಣುಹಾಕಿ ಸಮ್ಮತಿಯನ್ನಿತ್ತು ರಥವನ್ನು ಹೂಡಿಕೊಂಡು ಬರುವದಕ್ಕಾಗಿ ಹೋದನು. ಸ್ವಲ್ಪ ಹೊತ್ತಿನಲ್ಲಿಯೇ ರಥವು ಸಂಗಿನಪಲ್ಲಿಗೆ ಹೊರಟಿತು, ಹಾದಿಯಲ್ಲಿ ಹೋಗುವಾಗ ಮೆಹರ್ಜಾನಳಾಗಲಿ, ಮಾರ್ಜಿನೆಯಾಗಲಿ, ಚಕಾರ ಶಬ್ದವನ್ನು ಮಾತಾಡಲಿಲ್ಲ. ಇಬ್ಬರೂ ವಿಚಾರಮಗ್ನರಾಗಿದ್ದರು. ಮೇಲಾಗಿ ಧನಮಲ್ಲನಿದ್ದದ್ದರಿಂದ ಅವರು ಯಾವ ಮಾತೂ ಆಡುವಹಾಗಿದ್ದಿಲ್ಲ. ಮೆಹರ್ಜಾನಳು ಸಂಸಾರಗೇಡಾದದ್ದಕ್ಕಾಗಿ ಮಾರ್ಜಿನೆಯು ಬಗೆ ಬಗೆಯಾಗಿ ಆಲೋಚಿಸುತ್ತ ಕುಳಿತುಕೊಂಡಿದ್ದಳು. ಮೆಹರ್ಜಾನಳು ತಾನು ಕುಂಜವನದಿಂದ ಆದಷ್ಟು ಬೇಗನೆ ದೂರ ಯಾವಾಗ ಹೋದೇನೆಂಬ ಒಂದೇ ವಿಚಾರದಲ್ಲಿ ಮಗ್ನಳಾಗಿದ್ದಳು. ಕುಂಜವನದಿಂದ ಸಂಗನಪಲ್ಲಿಯು ಆರು ಹರಿದಾರಿಯಿತ್ತು. ಅಲ್ಲಿಯ ದರ್ಗಾದ ಪೀರನು ಬಹು ಜಾಗೃತನೆಂಬ ಖ್ಯಾತಿಯಿದ್ದದ್ದರಿಂದ, ಬಹುಜನ ಮುಸಲ್ಮಾನರು ದಿನಾಲು ದರ್ಶನಕ್ಕೆ ಬರುತ್ತಿದ್ದರು, ಅಲ್ಲಿಯ ಉತ್ಪನ್ನವು ವಿಶೇಷವಾಗಿದ್ದರಿಂದಲೂ, ಪ್ರತಿ ಗುರುವಾರ, ಶುಕ್ರವಾರ ಫಕೀರರಿಗೂ, ಬಡಬಗ್ಗರಿಗೂ ವಿಶೇಷವಾಗಿ ದಕ್ಷಿಣೆ ದಾನಗಳು ಸಿಗುತ್ತಿದ್ದದ್ದರಿಂದಲೂ, ದೊಡ್ಡ ಜಾತ್ರೆ ಕೂಡಿದಂತೆ ಅಲ್ಲಿ ಜನರು ನೆರೆಯುತ್ತಿದ್ದರು. ಸಂಗನಪಲ್ಲಿಯು ವಿಜಯನಗರದ,ಹಾಗೂ ಮುಸಲ್ಮಾನ ರಾಜ್ಯಗಳ ಮೇರೆಯಲ್ಲಿದ್ದು, ಅದು ವಿಜಯನಗರದ ಅರಸರ ಸ್ವಾಧೀನದಲ್ಲಿದ್ದು. ಆ ಊರಲ್ಲಿ ಹಿಂದೂ ಜನರ ವಸ್ತ್ರಿಯೇ ವಿಶೇಷವಾಗಿತ್ತು. ಜನವಾಡಿಕೆಯಂತೆ ಪೀರಸಾಹೇಬರ ಮೇಲೆ ಮೆಹರ್ಜಾನಳ ಭಕ್ತಿಯಾದರೂ ಇತ್ತು. ಆಕೆಯು ಆಗಾಗ್ಗೆ ಪೀರನ ದರ್ಶನಕ್ಕಾಗಿ ದರ್ಗೆಗೆ ಬರುತ್ತಿದ್ದಳು. ಮನಸ್ಸಿಗೆ ಬಹಳ ಅಸಮಾಧಾನವಾದಾಗ, ಪೀರನ-ದರ್ಶನಕ್ಕೆ ಹೋಗುವದು ಆಕೆಯ ವಾಡಿಕೆಯ ಕ್ರಮವಾಗಿತ್ತು. ಎತ್ತುಗಳು

ಅತ್ಯುತ್ಕೃಷ್ಟವಾಗಿದ್ದುದರಿಂದ ಅವುಗಳಿಗೆ ಆರು ಹರದಾರಿಯ ಲಕ್ಷ್ಯವಿದ್ದಿಲ್ಲ ಅವು ಹಾ ಹಾ ಅನ್ನುವದರೊಳಗಾಗಿ ದರ್ಗೆಯ ಬಾಗಿಲಿಗೆ ಹೋದವು. ದರ್ಗೆಯು ಆ ವಾರವು ಬಹು ಪ್ರಶಸ್ತವಾಗಿತ್ತು ; ಆದರೆ ಅದರೊಳಗೆ ಪಶುಗಳನ್ನು ಹೂಡಿದ ರಥ ಮೊದಲಾದವುಗಳನ್ನು ಒಯ್ಯುವ ಪ್ರಚಾರವಿದ್ದಿಲ್ಲ. ಹಾಗೆ ಮಾಡುವದರಿಂದ ಪೀರಸಾಹೇಬರ ಉಪಮರ್ಧ ಮಾಡಿದ ಹಾಗಾಗುತ್ತದೆಂದು ಸರ್ವಾನುಮತದಿಂದ ಗೊತ್ತಾಗಿತ್ತು. ಅಶಕ್ತರೂ, ವೃದ್ಧರೂ, ಹೆಳವರೂ ಇದ್ದರೆ ಅವರು ಮೇಣೆ, ಪಲ್ಲಕ್ಕಿ, ಡೋಲಿ ಮೊದಲಾದ ಮನುಷ್ಯ ವಾಹನಗಳಲ್ಲಿ ಕುಳಿತು ಪೀರಸಾಹೇಬರ ಗೋರಿಯ ದರ್ಶನಕ್ಕೆ ಹೋಗಬಹುದಾಗಿತ್ತು ; ಆದರೆ ದಷ್ಟಪುಷ್ಟರಿದ್ದವರು ಎಂಥ ಶ್ರೀಮಂತರಿದ್ದರೂ, ನಡದೇ ದರ್ಶನಕ್ಕೆ ಹೋಗಬೇಕಾಗಿತ್ತು.

ರಥವು ದರ್ಗೆಯ ಬಾಗಿಲಲ್ಲಿ ನಿಂತಕೂಡಲೆ, ಮೆಹರ್ಜಾನಳು ನಿಟ್ಟುಸಿರುಬಿಟ್ಟು ರಥದಿಂದ ಕೆಳಗೆ ಧುಮುಕಿದಳು. ಆಕೆಯು ಮಾರ್ಜಿನೆಗೆ ಹೂ, ಲಗು ಇಳಿ, ಜನರ ದಟ್ಟಣೆಯಾದ ಮೇಲೆ ದರ್ಶನಕ್ಕೆ ತೊಂದರೆಯಾದೀತು, ಎಂದು ಹೇಳುತ್ತಿರಲು, ಮಾರ್ಜಿನೆಯೂ ರಥದಿಂದ ಇಳಿದಳು. ಆಗ ಮಾರ್ಜಿನೆಯು ಧನಮಲ್ಲನಿಗೆ - “ನೀನು ಆ ಗಿಡದ ಬುಡದಲ್ಲಿ ರಥವನ್ನು ಬಿಟ್ಟುಕೊಂಡು ಸ್ವಲ್ಪ ವಿಶ್ರಮಿಸು ಎಂದಿನಂತೆ ಈಗ ನಾವು ದರ್ಶನ ತಕ್ಕೊಂಡು ಬಂದಕೂಡಲೆ.....” ಎಂದು ನುಡಿಯುತ್ತಿರಲು, ಧನಮಲ್ಲನು ಆ ಮಾತನ್ನು ಕಿವಿಯ ಮೇಲೆ ಹಾಕಿಕೊಳ್ಳದೆ, ಗಿಡದ ಕಡೆಗೆ ರಥವನ್ನು ಸಾಗಿಸಿಕೊಂಡು ನಡೆದನು. ಅದನ್ನು ನೋಡಿ ಮಾರ್ಜಿನೆಯು-ಏನು ಟೋಣಪನಿದ್ದನು, ಎಂದು ತಿರಸ್ಕರಿಸುತ್ತ, ಮೆಹರ್ಜಾನಳನ್ನು ಕರಕೊಂಡು ದರ್ಗೆಯನ್ನು ಪ್ರವೇಶಿಸಿದಳು, ಇತ್ತ ಧನಮಲ್ಲನು ಗಿಡದ ಬುಡದಲ್ಲಿ ರಥವನ್ನು ಬಿಟ್ಟು, ಗಿಡದ ಬೊಡ್ಡೆಗೆ ಎತ್ತುಗಳನ್ನು ಕಟ್ಟಿ ಮೇವು ಚಲ್ಲಿ, ತನ್ನ ಕರಿಯ ಕಂಬಳಿಯನ್ನು ಚಲ್ಲಿಕೊಂಡು ಸ್ವಲ್ಪ ಅಡ್ಡಾದನು. ಮಧ್ಯಾಹ್ನದ ಬಿಸಿಲಿನಲ್ಲಿ ಗಿಡದ ತಣ್ಣೆಳಲ ಸುಖಸ್ವರ್ಗದಿಂದ ಆ ನಿಶ್ಚಿಂತ ಪುರುಷನಿಗೆ ಗಾಢವಾದ ನಿದ್ರೆಯು ಹತ್ತಿತು ತಾಸಾಯಿತು ಎರಡು ತಾಸಾಯಿತು, ಮೂರು ತಾಸಾಯಿತು ; ಅದರೂ ಆತನನ್ನು ಎಬ್ಬಿಸಲಿಕ್ಕೆ ಯಾರೂ ಬರಲಿಲ್ಲ. ಆ ಲಠಿ ಧನಮಲ್ಲನಿಗೂ ಎಚ್ಚರವಾಗಲಿಲ್ಲ. ಮುಂದೆ ಒಂಭತ್ತು ತಾಸಿನ ಸುಮಾರಕ್ಕೆ ಆತನಿಗೆ ಪಕ್ಕನೆ ಎಚ್ಚರಿಕೆಯಾಯಿತು. ಇಷ್ಟು ಹೊತ್ತಾದರೂ ಮೆಹರ್ಜಾನಳೂ, ಮಾರ್ಜಿನೆಯೂ ಬಾರದಿರುವದನ್ನು ನೋಡಿ ಅವನು ಗಾಬರಿಯಾದನು. ಬೆಪ್ಪನಂತೆ ದರ್ಗೆಯ ಆವಾರದಲ್ಲಿ ನಾಲ್ಕೂ ಕಡೆಯಲ್ಲಿ ಅವರನ್ನು ಹುಡುಕಹತ್ತಿದನು. ಹೋಗ ಬರುವವರನ್ನು ಸನ್ನೆಮಾಡಿ ಕೇಳಲು. ಈ ವಿಲಕ್ಷಣ

ಭವ್ಯಮೂರ್ತಿಯನ್ನು ನೋಡಿ ಜನರು ನಗುತ್ತಿದ್ದರಲ್ಲದೆ, ಧನಮಲ್ಲನಿಗೆ ಆತನ ಜನರ ಗೊತ್ತೇನೂ ಹತ್ತಲಿಲ್ಲ. ಧನಮಲ್ಲನು ದರ್ಗೆಯ ಹಿಂದೆ ಹೋಗಿ ನೋಡಿದನು ದರ್ಗೆಯಿಂದ ಬೇರೆ ಬೇರೆ ಕಡೆಗೆ ಹೋಗುವ ಮಾರ್ಗಗಳನ್ನು ಹಿಡಿದುಹೋಗಿ ಅಲ್ಲಿ ಬರುವ ಜನರನ್ನು ಏನೇನೋ ಸನ್ನೆ ಮಾಡಿ ಕೇಳಿದನು, ಆದರೆ ಅವರಿಂದ ಪ್ರಯೋಜನವೇನೂ ಆಗಲಿಲ್ಲ. ದರ್ಗೆಯೊಳಗಿನ ಮುಖ್ಯ ಮನುಷ್ಯನನ್ನು ಕೇಳಲು, ಆತನು ಮಧ್ಯಾಹ್ನದಲ್ಲಿ ದರ್ಶನಕ್ಕೆ ಬಂದರು ಆಗಲೇ ಹೋದರೆಂದು ಹೇಳಿದನು, ಹಲವು ಸಾರೆ ದರ್ಶನಕ್ಕೆ ಬಂದವರಾದ್ದರಿಂದ ಧನಮಲ್ಲನ ಗುರುತೂ, ಮಾರ್ಜಿನೆ ಮೆಹರ್ಜಾನರ ಗುರುತೂ ಆ ಮುಖ್ಯ ಮನುಷ್ಯನಿಗೆ ಇತ್ತು. ಆತನೂ ಧನಮಲ್ಲನ ಶೋಧಕ್ಕೆ ಸಹಾಯ ಮಾಡಿದಂತೆ ತೋರಿಸಿದನು. ಕಡೆಗೆ ಹೊತ್ತು ಮುಳುಗಲಿಕ್ಕೆ ಅರ್ಧ ತಾಸು ಉಳಿಯಿತು. ಆಗ ಧನಮಲ್ಲನು ಮಾರ್ಜಿನೆ ಮೆಹರ್ಜಾನರನ್ನು ಹುಡುಕಬೇಕೋ, ಅವರು ಎಲ್ಲಯೋ ಹೋದರೆಂಬ ಸುದ್ದಿಯನ್ನು ರಾಮರಾಜನಿಗೆಹೇಳಲಿಕ್ಕೆ ವಿಜಯನಗರಕ್ಕೆ ಹೋಗಬೇಕೋ, ಎಂದು ಆಲೋಚಿಸಹತ್ತಿದನು. ಕಡೆಗೆ ವಿಜಯನಗರಕ್ಕೆ ಹೋಗಬೇಕೆಂದು ನಿರ್ಧರಿಸಿ, ಅವನು ರಥಕ್ಕೆ ಎತ್ತುಗಳನ್ನು ಹೂಡಿ ವಿಜಯನಗರದ ಹಾದಿಯನ್ನು ಹಿಡಿದನು.

* * * *



ಓನೆಯ ಪ್ರಕರಣ

ರಾಮರಾಜನ ಪಶ್ಚಾತ್ತಾಪ

ದರ್ಗಾದಿಂದ ವಿಜಯನಗರವು ಒಳ್ಳೆ ಹದಿನೆಂಟು ಹರದಾರಿಯಿತ್ತು. ಗಾಡಿಗೆ ಹೂಡಿದ ಎತ್ತುಗಳು ಅತ್ಯುತ್ತಮವಿದ್ದದ್ದರಿಂದ ಅದಕ್ಕೆ ಹಾದಿ ನಡೆಯುವ ಲಕ್ಷ್ಯವಿದ್ದಿಲ್ಲ. ಬೆಳಗಾಗುವದರೊಳಗೆ ವಿಜಯನಗರಕ್ಕೆ ಮುಟ್ಟಬೇಕೆಂಬ ಆತುರದಿಂದ ಧನಮಲ್ಲನು ಎತ್ತುಗಳನ್ನು ಒತ್ತರದಿಂದ ನಡೆಸಹತ್ತಿದನು. ಆತನ ಮನಸ್ಸಿಗೆ ಸ್ವಸ್ಥವಿದ್ದಿಲ್ಲ. ಕೇವಲ ಮೆಹರ್ಜಾನಳ, ಹಾಗೂ ಮಾರ್ಜೀನೆಯ ಕಾವಲಿಗಾಗಿ ತನ್ನನ್ನು ನಿಯಮಿಸಿರಲು, ತಾನು ಹೀಗೆ ಅವರನ್ನು ಕಳಕೊಂಡ ಸುದ್ದಿಯನ್ನು ಕೇಳಿದರೆ ರಾಮರಾಜನು ಏನು ಮಾಡುವನೋ ಎಂಬ ಭಯದಿಂದ ಅವನ ಮನಸ್ಸು ಅಸ್ವಸ್ಥವಾಯಿತು. ಆತನಿಗೆ ಏನೂ ತೋಚಲೊಲ್ಲದು. ಅರುಣೋದಯ ಸಮಯಕ್ಕೆ ಆತನ ರಥವು ರಾಮರಾಜನ ಮನೆಯ ಬಾಗಿಲಿಗೆಹೋಯಿತು. ಎತ್ತುಗಳೂ ರಾತ್ರಿ ಒಂದೇ ಸಮನೆ ನಡೆದು ಬಂದದ್ದರಿಂದ ಬಹಳ ದಣಿದಿದ್ದವು. ಆದ್ದರಿಂದ ಧನಮಲ್ಲನು ಮೊದಲು ಎತ್ತುಗಳ ಯೋಗಕ್ಷೇಮವನ್ನು ತೆಗೆದುಕೊಂಡನು. ಧನಮಲ್ಲನು ರಾಮರಾಜನ ನಂಬಿಗೆಯವರಲ್ಲಿ ಒಬ್ಬನಾಗಿದ್ದನು. ಧನಮಲ್ಲನು ಮಧ್ಯರಾತ್ರಿಯಲ್ಲಿ ಬಂದು ನನ್ನನ್ನು ಕಾಣಬೇಕು ಎಂದು ಹೇಳಿದರೂ, ಕೂಡಲೇ ನನ್ನನ್ನು ಎಬ್ಬಿಸಿ ಸುದ್ದಿಯನ್ನು ಹೇಳಬೇಕೆಂದು ರಾಮರಾಜನು ಎಲ್ಲರಿಗೆ ಕಟ್ಟಪ್ಪಣೆ ಮಾಡಿದ್ದನು; ಆದರೆ ಈಗ ಧನಮಲ್ಲನು ಅಷ್ಟು ಅವಸರ ಮಾಡಲಿಲ್ಲ. ಮಹಾರಾಜರು ಎದ್ದು ಪ್ರಾರ್ಥನೆಗಳನ್ನು ತೀರಿಸಿಕೊಂಡ ಕೂಡಲೆ ನಾನು ಬಂದಿದ್ದ ಸುದ್ದಿಯನ್ನು ಹೇಳಬೇಕೆಂದು ಕಾವಲುಗಾರರಿಗೆ ಸನ್ನೆಯಿಂದ ತಿಳಿಸಿದ್ದನು. ಇತ್ತ ಎತ್ತುಗಳ ವ್ಯವಸ್ಥೆಯಾಗುವದರೊಳಗೆ ರಾಮರಾಜನು ಧನಮಲ್ಲನನ್ನು ಕರೆಸಿಕೊಂಡನು. ಧನಮಲ್ಲನು ಒಳಗೆ ಬಂದಕೂಡಲೆ ಎಲ್ಲ ಸೇವಕರನ್ನು ರಾಮರಾಜನು ಹೊರಗೆ ಕಳಿಸಿದನು. ಒಂದು ಕೂಗಿನ ಅಳತೆಯಲ್ಲಿ ನಿಂತಿರುವಂತೆ ಒಬ್ಬ ಸೇವಕನಿಗೆ ಮಾತ್ರ ಅಪ್ಪಣೆಯಾಗಿತ್ತು. ಧನಮಲ್ಲನು ಏನು ಹೇಳುವೆಂಬುದನ್ನು ಕೇಳಲಿಲ್ಲ ರಾಮರಾಜನು ಬಹು ಉತ್ಸುಕನಾಗಿರುವಂತೆ ತೋರುತ್ತಿತ್ತು. ಧನಮಲ್ಲನು

ಸಂಶಯದ ಮುದ್ರೆಯಿಂದ ಒಮ್ಮೆ ಎಲ್ಲ ಕಡೆಗೆ ನೋಡಿದನು. ಆಗ ರಾಮರಾಜನು ಆತನನ್ನು ಕುರಿತು-ಹೂಂ, ಮಾತಾಡು; ಇತ್ತ ನಿನ್ನ ಮಾತು ಯಾರಿಗೂ ಕೇಳಿಸುವ ಹಾಗಿಲ್ಲ. ಸುಮ್ಮನೆ ಅತಿತ್ತ ನೋಡಿ ಹೊತ್ತುಗಳೆಯಬೇಡ, ಅನ್ನಲು ಕನ್ನಡಿಗನಾದ ಧನಮಲ್ಲನು ರಾಮರಾಜನಿಗೆ ಕನ್ನಡ ಮಾತುಗಳಿಂದ-ಮಹಾರಾಜ, ಪಾರಿವಾಳಗಳು ಹಾರಿಹೋದವು ; ಅವು ನನ್ನನ್ನು ಮೋಸಗೊಳಿಸಿದವು, ಎಂದು ಹೇಳಿದನು- 'ತಿಳಿಗೇಡಿಯೇ ಏನು ಬೊಗಳುವೆ ? ಮೂಕನ ಸೋಗಿನಿಂದ ನಿನ್ನನ್ನು ಅವರ ಬಳಿಯಲ್ಲಿಟ್ಟದ್ದು ಇಷ್ಟರ ಸಲುವಾಗಿಯೇ ಏನು ? ಪಾರಿವಾಳಗಳೂ ಹಾರಿ ಹೋದವಂತೆ, ಮೋಸ ಮಾಡಿದವಂತೆ ! ಮೂರ್ಖಾ, ನೀನೇನು ಕತ್ತೆಯನ್ನು ಕಾಯುತ್ತಿದ್ದೆ? ಅವರನ್ನು ಯಾಕೆ ಹೋಗಗೊಟ್ಟೆ ? ಬೊಗಳು, ಎನಾಯಿತೆಂಬುದನ್ನು ಬೇಗನೆ ಬೊಗಳು" ಎಂದು ರೇಗಿ ಕೇಳಲು, ಧನಮಲ್ಲನು-ನೀವು ಸಮಾಧಾನದಿಂದ ಕೇಳಿಕೊಂಡರೆ ಎಲ್ಲ ಸುದ್ದಿಯನ್ನು ಹೇಳುತ್ತೇನೆ. ಎಲ್ಲವನ್ನು ಕೇಳಿದ ಬಳಿಕ ಅದರಲ್ಲಿ ನನ್ನ ಅಪರಾಧವೇನೂ ಇಲ್ಲೆಂದು ನಿಮಗೆ ಕಾಣಬಹುದು. ಸುದ್ದಿಯನ್ನು ಕೇಳಿಕೊಳ್ಳದೆ ಸುಮ್ಮನೆ ಹೆಸರಿಡುವದಾಗಿದ್ದರೆ, ಅಲ್ಲಿ ಮೂಕನಾಗಿದ್ದಂತೆ ಇಲ್ಲಿಯೂ ನಾನು ಮೂಕನೆಂತಲೇ ತಿಳಿಯಿರಿ !

ಧನಮಲ್ಲನ ಈ ಎಟ್ಟಿ ಮಾತುಗಳನ್ನು ಕೇಳಿ, ರಾಮರಾಜನು ತನ್ನ ಸಿಟ್ಟನ್ನು ನುಂಗಿಕೊಳ್ಳಬೇಕಾಯಿತು ; ಯಾಕೆಂದರೆ, ಧನಮಲ್ಲನು ವಿಲಕ್ಷಣ ಮನುಷ್ಯನೆಂಬುದು ರಾಮರಾಜನಿಗೆ ಗೊತ್ತಿತ್ತು: ಆದ್ದರಿಂದ ಆತನು ಸಮಾಧಾನದಿಂದ ಧನಮಲ್ಲನನ್ನು ಕುರಿತು-ಹೂ, ಮಾತಾಡು. ಮಾತಾಡು, ಏನು ಹೇಳುವದನ್ನು ಬೇಗನೆ ಹೇಳು, ಅನ್ನಲು, ಧನಮಲ್ಲನು ನಡೆದ ಸಂಗತಿಯನ್ನೆಲ್ಲ ಹೇಳಿದನು. ಆತನಿಲ್ಲದಾಗ ಮೆಹರ್ಜಾನಳೂ. ಮಾರ್ಜನೆಯೂ ಆಡಿದ ಮಾತುಗಳು ಅವನಿಗೆ ಗೊತ್ತಿಲ್ಲದ್ದರಿಂದ ಅವಷ್ಟನ್ನು ಮಾತ್ರ ಹೇಳಲಿಲ್ಲ. ರಾಮರಾಜನು ಧನಮಲ್ಲನ ಎಲ್ಲ ಮಾತುಗಳನ್ನು ಲಕ್ಷ್ಯಪೂರ್ವಕವಾಗಿ ಕೇಳಿ ಕೊಂಡ ಮೇಲೆ, ವಿಚಾರಮಗ್ನನಾಗಿ ಕೆಲಹೊತ್ತಿನ ಮೇಲೆ ಧನಮಲ್ಲನನ್ನು ಕುರಿತು-

ರಾಮರಾಜ-ಅವರು ತಮ್ಮ ಸಂಗಡ ಏನೇನು ಸಾಮಾನು ಒಯ್ದಿದ್ದಾರೆ?

ಧನಮಲ್ಲ-ಅವರು ಒಂದು ರಿಂಬಿಯನ್ನೂ ಸಹ ಸಂಗಡ ತಕ್ಕೊಂಡು ಹೋಗಿರುವದಿಲ್ಲ. ಪ್ರತಿ ಒಂದು ಸಾರೆ ದರ್ಗಾಕ್ಕೆ ಹೋಗುವಾಗ ಒಯ್ಯುತ್ತಿದ್ದ ಸಾಮಾನುಗಳನ್ನು ಸಹ ಈ ಸಾರೆ ಅವರು ಒಯ್ದಿರುವದಿಲ್ಲ. ಅಂದ ಬಳಿಕ ಅವರು ತಿರುಗಿ ಬರಲಿಕ್ಕಿಲ್ಲೆಂಬ ಕಲ್ಪನೆಯಾದರೂ ನನಗೆ ಹ್ಯಾಗಾಗಬೇಕು ?

ರಾಮರಾಜ ದರ್ಗೆಯಲ್ಲಿ ನೀನೇನು ಶೋಧಮಾಡಿದೆ ?

ಧನಮಲ್ಲ-ಮಾಡಲಿಕ್ಕೆ ಶಕ್ಯವಿದ್ದ ಮಟ್ಟಿಗೆ ಎಲ್ಲ ಕಡೆಗೂ ಶೋಧ ಮಾಡಿದನು. ಇನ್ನು ಹೀಗೆ ಸುಮ್ಮನೆ ಶೋಧ ಮಾಡುತ್ತ ಕಾಲಹರಣ ಮಾಡುವದಕ್ಕಿಂತ ಸನ್ನಿಧಿಯಲ್ಲಿ ಎಲ್ಲ ಸಂಗತಿಗಳನ್ನು ಹೇಳಿ ಮುಂದಿನ ಹಾದಿಯನ್ನು ಕಂಡುಕೊಳ್ಳುವುದು ಯೋಗ್ಯವೆಂದು ತೋರಿದ್ದರಿಂದ, ತಮ್ಮ ಬಳಿಗೆ ಬಂದನು.

ಧನಮಲ್ಲನ ಈ ಉತ್ತರದ ಕಡೆಗೆ ರಾಮರಾಜ ಲಕ್ಷ್ಯವಿದ್ದಂತೆ ತೋರಲಿಲ್ಲ. ಆತನ ಮನಸ್ಸಿನಲ್ಲಿ ಹಲವು ವಿಚಾರಗಳು ಉತ್ಪನ್ನವಾಗಿ ಮನಸ್ಸನ್ನು ಚಂಚಲವಾಗಿ ಮಾಡಿದ್ದವು. ಸ್ವಲ್ಪ ಹೊತ್ತಿನ ಮೇಲೆ ಆತನು ಧನಮಲ್ಲನಿಗೆ-ಈಗ ನೀನು ಹೋಗು, ಸಂಜೆಯವರೆಗೆ ವಿಶ್ರಮಿಸು, ಸಂಜೆಯಮುಂದೆ ನಾನು ನಿನ್ನನ್ನು ಕರೆಸುವೆನು. ಏನು ಮಾಡಬೇಕೆಂಬುದರ ವಿಚಾರವು ಮುಂದೆ, ಈಗ ಬೇಡ, ಹೂ ನಡೆ, ಈಗ ನೀನು ನನ್ನ ಎದುರಿಗೆ ಸಹ ನಿಲ್ಲಬೇಡ, ಎಂದು ಹೇಳಿ, ಧನಮಲ್ಲನ ಕಡೆಗೆ ಬೆನ್ನು ಮಾಡಿ ಕುಳಿತುಕೊಂಡನು. ಧನಮಲ್ಲನಿಗಾದರೂ ಇಷ್ಟೇ ಬೇಕಾಗಿತ್ತು. ಬೆಳತನಕ ನಿದ್ರೆಗೆಟ್ಟು ದಣಿದಿದ್ದರಿಂದ ಯಾವಾಗ ನೆಲವನ್ನು ಕಂಡೇನೆಂಬ ಹಾಗೆ ಆತನಿಗೆ ಆಗಿತ್ತು, ಕೂಡಲೇ ಆತನು ಅಲ್ಲಿಂದ ಹೊರಟುಹೋದನು. ಇತ್ತ ರಾಮರಾಜನು ನಡೆದ ಸಂಗತಿಯನ್ನು ಕುರಿತು ಬಗೆಬಗೆಯಾಗಿ ಆಲೋಚಿಸುತ್ತ ಕುಳಿತುಕೊಂಡನು. ಮೆಹರ್ಜಾನಳು ತಾನಾಗಿ ಹೋದದ್ದರಿಂದ ತನ್ನ ಮಂತ್ರಿ ಪದವಿಯ ಪ್ರಾಪ್ತಿಗಾಗಿ ಒದಗಿದ್ದೊಂದು ವಿಘ್ನ ನಿವಾರಣೆ ಆಯಿತೆಂಬಂತೆ ತೋರಿ, ಆತನಿಗೆ ಕೆಲಮಟ್ಟಿಗೆ ಸಮಾಧಾನವಾದಂತೆ ಆಯಿತು. ಹಾಗೆ ಸಮಾಧಾನವಾಗಿರದಿದ್ದರೆ, ಆತನು ಧನಮಲ್ಲನ ವಿಶ್ರಾಂತಿಗೆ ಆಸ್ವದವನ್ನು ಕೊಡುತ್ತಿದ್ದಿಲ್ಲ, ಮೆಹರ್ಜಾನಳನ್ನು ಹುಡುಕಿಕೊಂಡು ಬಾರದಿದ್ದರೆ ನಿನ್ನನ್ನು ನಿಲ್ಲಿಸಿ ಸುಡಿಸುವೆನೆಂದು ಆತನು ಧನಮಲ್ಲನಿಗೆ ಹೇಳಬಹುದಾಗಿತ್ತು. ಮೆಹರ್ಜಾನಳ ಮೇಲಿದ್ದ ರಾಮರಾಜನ ಪ್ರೇಮವನ್ನು ಮನಸ್ಸಿನಲ್ಲಿ ತಂದರೆ, ರಾಮರಾಜನ ಈ ಬೇಸರದ ಕೃತಿಯು ವಿಲಕ್ಷಣವಾಗಿ ತೋರಬಹುದು ; ಆದರೆ ಪ್ರಬಲ ಮಹತ್ವಾಕಾಂಕ್ಷಿಯು ಹೀಗೆ ಪ್ರೇಮ ಭಂಗವನ್ನು ಮಾಡಿದ್ದು ಆಶ್ಚರ್ಯವಲ್ಲ! ಆದರೆ ಸ್ವಲ್ಪ ಹೊತ್ತಿನ ಮೇಲೆ ರಾಮರಾಜನ ಒಂದೊಂದೇ ಪ್ರೇಮದ ಕೃತಿಗಳ ಸ್ಮರಣವಾಗಿ, ಆತನ ಮನಸ್ಸು ಮತ್ತೆ ಅಸ್ವಸ್ಥವಾಯಿತು. ಆತನ ಹಾಸಿಗೆಯ ಮೇಲೆ ಹೋಗಿ ಮಲಗಿಕೊಂಡು ನಿದ್ರೆಮಾಡಿ ಸಮಾಧಾನಪಡಬೇಕೆಂದು ಮಾಡಿದನು; ಆದರೆ ಮೆಹರ್ಜಾನಳ ವಿಯೋಗ ದುಃಖವು ಆತನನ್ನು ಬಾಧಿಸಹತ್ತಿದ್ದರಿಂದ ನಿದ್ರೆ ಬರುವದೊತ್ತಟ್ಟಿಗುಳಿದು, ಆತನ ಕಣ್ಣೊಳಗಿಂದ ನೀರುಗಳು ಸುರಿಯಹತ್ತಿದವು. ಆತನು ಮೊದಮೊದಲು ಕಣ್ಣೀರುಗಳನ್ನು

ಒರಿಸಿಕೊಂಡನು ; ಆದರೆ ಅವು ಸತತವಾಗಿ ಧಾರೆಯಿಟ್ಟು ಸುರಿಯಹತ್ತಲು, ಆತನು ಮೋರೆಯ ಮೇಲೆ ಸೆರಗನ್ನು ಹಾಕಿಕೊಂಡು, ಸುಮ್ಮನೆ ಮಲಗಿಬಿಟ್ಟನು. ಅತ್ತು ಅತ್ತು ಆತನ ದುಃಖವೇಗವು ಕಡಿಮೆಯಾಗಹತ್ತಿತು. ಕಡೆಗೆ ಆತನು ಎದ್ದು ಕುಳಿತು ಕಣ್ಣೀರು ಒರಿಸಿಕೊಂಡ; ಮನಸ್ಸಿನಲ್ಲಿ ಎನೋ ನಿಶ್ಚಯಿಸಿ, ಸೇವಕನನ್ನು ಗಟ್ಟಿಯಾಗಿ ಒದರಿದನು. ಆಗ ಸೇವಕನು ಬಂದು ಕೈ ಜೋಡಿಸಿ ನಿಂತುಕೊಳ್ಳಲು ರಾಮರಾಜನು - ಹೋಗು, ನನ್ನ ಕುದುರೆಯನ್ನೂ, ಬೇಟೆಯ ಯಾವತ್ತೂ ಎಂದು ಈ ಮೇರೆಗೆ ರಾಮರಾಜನು ಬಡಬಡ ಮಾತಾಡಿದ್ದನ್ನು ಕೇಳಿ ತಿರುಮಲರಾಯ ವಿಚಾರಮಗ್ನನಾದನು. ತಿರುಮಲರಾಯನು ರಾಮರಾಜನ ಅಣ್ಣನಾಗಿದ್ದರೂ, ಅವರಿಬ್ಬರ ವಯಸ್ಸಿನಲ್ಲಿ ನಾಲ್ಕು ವರ್ಷಗಳಿಗಿಂತ ಹೆಚ್ಚು ಅಂತರವಿದ್ದಿಲ್ಲ. ಇದಲ್ಲದೆ, ರಾಮರಾಜನ ವರ್ಚಸ್ಸಿನ ಮುಂದೆ, ತಿರುಮಲರಾಯನ ಮತಿಯು ಕುಂಠಿತವಾಗುತ್ತಿತ್ತು. ಚಿಕ್ಕಂದಿನಿಂದಲೂ ಅಣ್ಣನ ಮೇಲೆ ರಾಮರಾಜನ ವರ್ಚಸ್ಸು ಬಹಳ, ರಾಮರಾಜನು ಆಜ್ಞಾಪಿಸಬೇಕು. ತಿರುಮಲರಾಯನು ಅದರಂತೆ ನಡೆಯಬೇಕು. ಈ ಕ್ರಮವು ಚಿಕ್ಕಂದಿನಿಂದ ಆ ಬಂಧುಗಳಲ್ಲಿ ನಡೆಯುತ್ತ ಬಂದಿತ್ತು. ಆದ್ದರಿಂದ ತಿರುಮಲರಾಯನು ರಾಮರಾಜನ ವಿರುದ್ಧ ಮಾತಾಡಲಾರದೆ, ಸೌಮ್ಯದಿಂದ-ಸರಿ, ನೀನು ಹೇಳುವ ಮಾತು ಆಯೋಗ್ಯವೆಂದು ನಾನು ಹೇಳುವದಿಲ್ಲ. ವೈರಿಗಳ ವಿಷಯವಾಗಿ ನಾವು ಜಾಗರೂಕರಾಗಿರುವುದೇ ನೆಟ್ಟಗೆ; ಆದರೆ ಪ್ರತ್ಯಕ್ಷ ಕೃಷ್ಣದೇವರಾಯರೇ ಕರೆದಿರಲು. ನೀನು ಬಾರದಿದ್ದರೆ ವ್ಯತ್ಯಾಸವಾಗಲಿಕ್ಕಿಲ್ಲವೇ? ಮೂರು-ನಾಲ್ಕು ದಿನಗಳಲ್ಲಿಯೇ ಲಗ್ನ ಮುಹೂರ್ತವನ್ನಿಟ್ಟರೆ ಹ್ಯಾಗೆ? ನೀನು ಮಹಾರಾಜರನ್ನು ಕಂಡು ಅವರ ಒಪ್ಪಿಗೆಯನ್ನೇ ಪಡೆದು ಹೋಗುವುದು ನೆಟ್ಟಗೆ ಕಾಣುತ್ತದೆ, ಅನ್ನಲು ರಾಮರಾಜನು ಆತುರದಿಂದ-ಅಷ್ಟಕ್ಕಷ್ಟಕ್ಕೆ ಮಹಾರಾಜರನ್ನು ಕೇಳುತ್ತ ಕುಳಿತುಕೊಳ್ಳುವದರಲ್ಲಿ ಅರ್ಥವೇನು ? ರಾಜಕಾರ್ಯದ ಸಲುವಾಗಿಯೇ ನಾನು ಹೋಗುವದರಿಂದ, ಅವರಿಗೆ ವ್ಯತ್ಯಾಸವಾಗದೆ, ನನ್ನ ಕರ್ತವ್ಯ ತತ್ಪರತೆಗಾಗಿ ಅವರು ಸಂತೋಷ ಪಡಬಹುದು. ರಾಜಪುತ್ರಿಯ ವಿವಾಹ ಮುಹೂರ್ತವನ್ನು ಎಲ್ಲಿಯಾದರೂ ಮೂರು-ನಾಲ್ಕು ದಿನಗಳಲ್ಲಿ ನಿರ್ಧರಿಸುವ ಸಂಭವವುಂಟೆ ? ಸುಮ್ಮನೆ ಇಲ್ಲದ ಸಂಶಯಕ್ಕೆ ಗುರಿಯಾಗಿ, ಕಾಲಹರಣಮಾಡುವುದು ಸರಿಯಲ್ಲ. ತಾವು ಮಹಾರಾಜರ ಬಳಿಗೆ ಹೋಗಿ ಲಗ್ನಮುಹೂರ್ತವನ್ನು ನಿರ್ಧರಿಸಿರಿ. ಹಿರಿಯರಿದ್ದ ಬಳಿಕ ನನ್ನ ಅವಶ್ಯವೇನಿದೆ ? ನಾನು ಬೇಗನೆ ಬರುವೆನು. ಒಂದು ಪಕ್ಷದಲ್ಲಿ ಮುಹೂರ್ತವು ಒತ್ತರಿಸಿದರೆ ನಾನೇನು ದೂರ ಹೋಗುವುದಿಲ್ಲ ; ಕರೆಕಳುಹಿದರೆ ಕೂಡಲೆ

ಬರುವೆನು, ಎಂದು ಹೇಳಿದನು. ಅದನ್ನು ಕೇಳಿ ತಿರುಮಲ ರಾಯನು ಹೆಚ್ಚು ಮಾತಾಡಲಾರದೆ ತಮ್ಮನ ಒಪ್ಪಿಗೆಯನ್ನು ಪಡೆದು, ಆತನಿಗೆ ಬೇಗನೆ ಬರಬೇಕೆಂದು ಹೇಳಿ ಹೊರಟುಹೋದನು. ಇತ್ತ ರಾಮರಾಜನು ಧನಮಲ್ಲನನ್ನು ಕರೆಕಳುಹಲು, ದಣಿದು ಹೇಣವಾಗಿ ಬಿದ್ದುಕೊಂಡಿದ್ದ ಆತನು, ಒಟಗುಟ್ಟುತ್ತ ನಿರ್ವಾಹವಿಲ್ಲದೆ ತನ್ನ ಕುದುರೆಯನ್ನು ಹತ್ತಿಕೊಂಡು ರಾಮರಾಜನ ಬಳಿಗೆ ಬಂದನು. ಆಮೇಲೆ ಅವರಿಬ್ಬರು ತಮ್ಮ ಕುದುರೆಗಳನ್ನು ಒತ್ತರದಿಂದ ನಡಿಸುತ್ತ ಕುಂಜವನದ ಕಡೆಗೆ ಸಾಗಿದರು. ಹಾದಿಯಲ್ಲಿ ಹೋಗಿಹೋಗುತ್ತ ರಾಮರಾಜನು ಧನಮಲ್ಲನನ್ನು ಕುರಿತು - ಧನಮಲ್ಲ, ಏನೇನು ಸಂಗತಿಯು ವರ್ತಿಸಿತೆಂಬುದನ್ನು ಇನ್ನೊಮ್ಮೆ ಹೇಳು, ಎಂದು ಕೇಳಲು, ಧನಮಲ್ಲನು ಯಾವತ್ತು ವೃತ್ತಾಂತವನ್ನು ಒಂದುಳಿಯದಂತೆ ಹೇಳಹತ್ತಿದನು ; ಆದರೆ ವಿಚಾರ ಮಗ್ನನಾದ ರಾಮರಾಜನ ಲಕ್ಷ್ಯವು ಪೂರ್ಣವಾಗಿ ಅತ್ತ ಕಡೆಗೆ ಇದ್ದಿಲ್ಲ. ಆದರೂ ಆತನು ಸುದ್ದಿಯನ್ನು ಕೇಳುವವನಂತೆ ನಟಿಸುತ್ತಿದ್ದನು. ಈ ಸ್ಥಿತಿಯಲ್ಲಿ ಅವರು ಒತ್ತರದಿಂದ ಸಾಗುತ್ತ ಕುಂಜವನದ ಸನಿಯಕ್ಕೆ ಬಂದರು. ಆಗ ರಾಮರಾಜನು ಧನಮಲ್ಲನನ್ನು ಕುರಿತು- ನೀನು ಸಂಗನಪಲ್ಲಿಗೆ ಹೋಗಿ, ಮೆಹರ್ಜಾನ - ಮಾರ್ಜಾನೆಯರ ವೃತ್ತಾಂತವನ್ನು ತಿಳಿದು ಬಂದು ನನಗೆ ಹೇಳು. ಅವರು ನಿನ್ನ ರಾತ್ರಿಯಲ್ಲಿ ಎಲ್ಲಿಗೂ ಹೋಗಿರಲಿಕ್ಕಿಲ್ಲ; ಅಲ್ಲಿಯೇ ಎಲ್ಲಿಯಾದರೂ ಗುಪ್ತ ರೀತಿಯಿಂದ ವಾಸಿಸಿರಬಹುದು. ನಡೆ, ಬೇಗನೆ ಹೋಗಿ ಬಾ ಅವರ ಸುದ್ದಿಯನ್ನು ತರದಿದ್ದರೆ ನಿನ್ನ ಪರಿಣಾಮವಾಗಲಿಕ್ಕಿಲ್ಲ. ನಡೆ, ನಿಲ್ಲಬೇಡ, ಎಂದು ಹೇಳಲು ಧನಮಲ್ಲನು ಮನಸ್ಸಿನಲ್ಲಿ ತಳಮಳಗೊಳ್ಳುತ್ತ ಸಂಗನಪಲ್ಲಿಯ ಹಾದಿಯನ್ನು ಹಿಡಿದನು.

ಇತ್ತ ರಾಮರಾಜನು ಕುಂಜವನವನ್ನು ಪ್ರವೇಶಿಸಿದನು. ಮೆಹರ್ಜಾನಳ ಮೇಲೆ ಆತನ ಪ್ರೇಮ ಬಹಳ. ಮಂತ್ರಿಪದವಿಯ ಮಹತ್ವಾಕಾಂಕ್ಷೆಯಿಂದ ತಾನು ಮೆಹರ್ಜಾನಳನ್ನು ನಿರಾಕರಿಸಿದ್ದಕ್ಕಾಗಿ ಆತನಿಗೆ ಈಗ ಪೂರ್ಣ ಪಶ್ಚತ್ತಾಪವಾಗಿತ್ತು. ಮೆಹರ್ಜಾನಳ ಸಹವಾಸದಲ್ಲಿರುವಾಗ ಆನಂದಕ್ಕೆ ಕಾರಣವಾದ ಸ್ಥಳಗಳೆಲ್ಲ, ಈಗ ಆತನ ದುಃಖಕ್ಕೆ ಕಾರಣವಾದವು. ಕುಂಜವನದೊಳಗಿನ ಮಂದಿರ, ಆ ಮಂದಿರದೊಳಗಿನ ಶಯನಗೃಹ ವನಮಧ್ಯದಲ್ಲಿದ್ದ ಪುಷ್ಕರಣಿ, ಅದರ ಸುತ್ತಲಿನ ಮನೋಹರವಾದ ಲತಾಮಂಟಪಗಳು ಇವುಗಳನ್ನು ನೋಡಿ ರಾಮರಾಜನಿಗೆ ಬಹಳ ವ್ಯಸನವಾಯಿತು. ಆತನು ದುಃಖವೇಗವನ್ನು ತಡೆಯಲಾರದೆ ಪುಷ್ಕರಣಿಯಲ್ಲಿ ಸ್ನಾನಮಾಡಿ ವಿಶ್ರಾಂತಿಯನ್ನು ಹೊಂದಬೇಕೆಂದು ಭಾವಿಸಿ. ತನ್ನ ಉಡುಪು ತೊಡಪುಗಳನ್ನು ಕಳೆದಿಟ್ಟನು. ಇನ್ನು ಆತನು ಪುಷ್ಕರಣಿಯಲ್ಲಿ ಧುಮುಕತಕ್ಕವನು,

ಅಷ್ಟರಲ್ಲಿ ಹಿಂದಕದಕೆ ಮೆಹರ್ಜಾನಳು ನುಡಿದ ಅಪಘಾತದ ಶಬ್ದದ ನೆನಪಾಗಿ, ತಾನು ಎಲ್ಲಿ ಪುಷ್ಕರಣಿಯಲ್ಲಿ ಮುಳುಗಿ ಸಾಯುವೆನೋ ಎಂದು ಅಂಜಿ, ಮತ್ತೆ ಆತನು ಉಡುಪು-ತೊಡಪುಗಳನ್ನು ಧರಿಸಿಕೊಳ್ಳುತ್ತಿದ್ದನು. ಆ ಪುಷ್ಕರಣಿಯ ತೀರದಲ್ಲಿ ನಿಲ್ಲುವ ಧೈರ್ಯವು ಆತನಿಗೆ ಆಗಲೊಲ್ಲದು. ಆತನು ಅವಸರದಿಂದ ಅಲ್ಲಿಂದ ಹೊರಟು ಒಂದು ಲತಾಮಂಟಪವನ್ನು ಪ್ರವೇಶಿಸಿದನು, ಮಧ್ಯಾಹ್ನವು ತಿರುಗಿ ಹೋಗಿದ್ದರೂ, ಆತನಿಗೆ ಹಸಿವೆ-ನೀರಡಿಕೆಗಳ ಪರಿವೆಯು ಉಳಿದಿದ್ದಿಲ್ಲ. ಗ್ಲಾನಿಯು ಬಂದಂತಾಗಿ ಆತನು ಲತಾಮಂಟಪದ ಪೀಠದಲ್ಲಿ ಒರಗಿದನು. ಅರೆನಿದ್ಡೆಯಲ್ಲಿ ಆತನಿಗೆ ಕನಸಿನ ಮೇಲೆ ಕನಸುಗಳು ಬೀಳಹತ್ತಿದವು. ಹೀಗೆ ಸ್ವಪ್ನಾವಸ್ಥೆಯಲ್ಲಿ ಎರಡು ತಾಸುಗಳು ಕಳೆದು ಹೋಗಿರಬಹುದು. ಮುಂದೆ ಒಂಭತ್ತು ತಾಸಿನ ಸುಮಾರಕ್ಕೆ ಆತನು ಕನಸಿನಲ್ಲಿ ಪಕ್ಕನೆ ಎದ್ದು ನಿಂತು, ಖಿಡ್ಡವನ್ನು ಹಿರಿದು ಮುಂದಕ್ಕೆ ಧುಮುಕಲಿಕ್ಕೂ, ಧನಮಲ್ಲನು ಆತನ ಎದುರಿಗೆ ಬಂದು ನಿಲ್ಲಲಿಕ್ಕೂ ಗಂಟೇ ಬಿದ್ದಿತು, ಮೊದಲೇ ಅಂಜುತ್ತಂಜುತ್ತ ಬರುತ್ತಿದ್ದ ಧನಮಲ್ಲನು, ತನ್ನ ಮೇಲೆ ರಾಮರಾಜನು ಹೀಗೆ ಧುಮುಕಿದ್ದನ್ನು ನೋಡಿ ಮತ್ತಷ್ಟು ಬೆದರಿದನು, ರಾಮರಾಜನಿಗೆ ತಾನು ಯಾರ ಮೇಲೆ ಧುಮುಕಿದೆನೆಂಬದರ ಎಚ್ಚರವು ಉಳಿದಿದ್ದಿಲ್ಲ; ಆದರೆ ಈ ಸ್ಥಿತಿಯು ಬಹಳ ಹೊತ್ತು ಉಳಿಯಲಿಲ್ಲ, ರಾಮರಾಜನು ಪೂರ್ಣವಾಗಿ ಎಚ್ಚತ್ತು, ಧನಮಲ್ಲನನ್ನು ನೋಡಿ “ಯಾವಾಗ ಬಂದೆ? ಮೆಹರ್ಜಾನಳು ಎಲ್ಲಿರುವಳು?” ಎಂದು ಕೇಳಿದನು. ಅದಕ್ಕೆ ಧನಮಲ್ಲನು ಬಾಯಿಬಿಚ್ಚಿ ಮಾತಾಡದೆ, ಸನ್ನೆ ಮಾಡಿ ಏನೋ ತಿಳಿಸಹತ್ತಿದನು. ರಾಮರಾಜನು ಸಂತಾಪಗೊಂಡು, ಕವಕ್ಕನೆ ಆತನ ಮೈ ಮೇಲೆ ಹೋಗಿ. ‘ಧೂ ಮೂರ್ಖಾ ಇನ್ನು ಮೇಲೆ ಯಾತಕ್ಕೆ ಈ ಸೋಗು? ಮೆಹರ್ಜಾನಳೂ ಎಲ್ಲಿರುವಳು? ಬಾಯಿಬಿಚ್ಚಿ ಹೇಳು ಎಂದು ಕೇಳಲು, ಧನಮಲ್ಲನು ತತ್ತರಿಸುತ್ತ ಅವರು ನಿನ್ನೆ ವಿಜಾಪುರದ ಕಡೆಗೆ ಹೋದರಂತೆ, ಎಂದು ಹೇಳಿದನು. ಆಗ ರಾಮರಾಜನ ಸಿಟ್ಟು ತಲೆಗೇರಿತು. ಆತನು ಸಂತಾಪದಿಂದ ಉರಿಯುತ್ತ-ಡೋಣಗಾ, ನಿನ್ನನ್ನು ನಾನು ಸುಮ್ಮನೆ ಬಾವುಗನ ಹಾಗೆ ಸಾಕಿದೆನು. ನಿನ್ನ ಬದಲು ಒಂದು ನಾಯಿಯನ್ನು ಸಾಕಿದ್ದರೆ, ನಿನಗಿಂತಲೂ ಅದು ಕಾವಲಿನ ಕೆಲಸವನ್ನು ಚೆನ್ನಾಗಿ ಮಾಡುತ್ತಿತ್ತು. ಹೋಗು ನನ್ನೆದುರಿಗೆ ನಿಲ್ಲಬೇಡ, ಮೆಹರ್ಜಾನಳು ಎಲ್ಲಿರುವಳೆಂಬುದನ್ನು ಗೊತ್ತು ಹಚ್ಚಿ. ಆಕೆಯನ್ನು ಕರಕೊಂಡೇ ನನ್ನೆದುರಿಗೆ ಬಾ, ಹಾಗೆ ಮಾಡದೆ, ನೀನು ಎಲ್ಲಿಯಾದರೂ ವಿಜಯನಗರದಲ್ಲಿ ನನ್ನ ಕಣ್ಣಿಗೆ ಬಿದ್ದರೆ, ನಿನ್ನನ್ನು ಶೂಲಕ್ಕೆರಿಸುವೆನು. ಇಲ್ಲವೆ ನಿಲ್ಲಿಸಿ ಸುಡಿಸುವೆನು, ಎಂದು ಗದ್ದರಿಸಿದನು. ಆಗ

ಧನಮಲ್ಲನೂ ಸಿಟ್ಟು ಬೆಂಕಿಯಾಗಿದ್ದನು. ಆತನ ಕಣ್ಣುಗಳು ಕೆಂಪಗೆ ಗುಲಗುಂಜಿಯ ಹಾಗೆ ಆಗಿದ್ದವು. ಆತನ ಬಾಹುಗಳು ಸ್ಫುರಣಹೊಂದಿದವು. ಅಷ್ಟರಲ್ಲಿ ರಾಮರಾಜನು ಮತ್ತೆ ಧನಮಲ್ಲನ ಮೈಮೇಲೆ ಹೋಗಿ-ನಡೆ, ಹಾಳಾಗಿ ಹೋಗು, ನನ್ನೆದುರಿಗೆ ನಿಲ್ಲಬೇಡ, ಎಂದು ನುಡಿದು, ಅಶ್ವಾರೂಢನಾಗಿ ಕುಂಜವನದಿಂದ ಹೊರಬಿದ್ದು, ವಿಜಯನಗರದ ಕಡೆಗೆ ಸಾಗಿದನು. ಆಗ ಧನಮಲ್ಲನು ಅತ್ಯಂತ ಸಂತಪ್ತ ಮುದ್ರೆಯಿಂದ ರಾಮರಾಜನನ್ನು ನೋಡುತ್ತ, ಸ್ಥಳಬಿಟ್ಟು ಕದಲದೆ ಅವಡುಗಚ್ಚಿ ತಲೆಯಲ್ಲಾಡಿಸಿದನು. ಅತ್ತ ರಾಮರಾಜನು ಪಶ್ಚಾತ್ತಾಪದಿಂದ ವಿಜಯನಗರಕ್ಕೆ ಸಾಗಲು, ಧನಮಲ್ಲನು ಆ ರಾತ್ರಿ ಕುಂಜವನದಲ್ಲಿ ಉಳಿದುಕೊಂಡು ತುಂಗಭದ್ರೆಯನ್ನು ದಾಟಿ ಉತ್ತರದಿಕ್ಕಿಗೆ ಸಾಗಿದನು. ಆತನ ಹೃದಯದಲ್ಲಿ ತನ್ನ ಒಡೆಯನ ಸೇಡುತೀರಿಸಿಕೊಳ್ಳುವ ವಿಚಾರವು ಉತ್ಪನ್ನವಾಗಿ, ಅದು ಭರದಿಂದ ಬೆಳೆಯತೊಡಗಿತು.

* * * *

೭ನೆಯ ಪ್ರಕರಣ

ಮನಸ್ಸಿನ ತಳಮಳಿಕೆ

ಹೀಗೆ ರಾಮರಾಜನು ಅಸ್ವಸ್ಥ ಮನಸ್ಸಿನಿಂದ ವಿಜಯನಗರದ ಕಡೆಗೆ ಸಾಗಿದ್ದನು, ಮೆಹರ್ಜಾನಳ ಶೋಧವಾಗದ್ದರಿಂದ ಆತನಿಗೆ ಹುಚ್ಚು ಹಿಡಿದಹಾಗಾಗಿತ್ತು. ತಾನು ಮೆಹರ್ಜಾನಳಿಗೆ ಪತ್ರ ಬರೆದು ಅಪರಾಧ ಮಾಡಿದನೆಂತಲೂ, ಧನಮಲ್ಲನು ದುರ್ಲಕ್ಷ್ಯದಿಂದ ಅವರನ್ನು ಹೋಗಗೊಟ್ಟು ಅಪರಾಧ ಮಾಡಿದನೆಂತಲೂ ರಾಮರಾಜನು ಭಾವಿಸಿ, ನಡನಡುವೆ ಸಂತಾಪಗೊಳ್ಳುವನು. ಆತನ ಸಂತಾಪದ ಫಲವನ್ನು ಆತನ ಕುದುರೆಯು ಭೋಗಿಸಬೇಕಾಯಿತು. ಆತನು ಸಿಟ್ಟಿನಿಂದ ಒಮ್ಮೆ ಕುದುರೆಯ ಲಗಾಮನ್ನು ಜಗ್ಗುವನು, ಮತ್ತೊಮ್ಮೆ ಸಿಟ್ಟಿನಿಂದ ಕುದುರೆಯನ್ನು ಕೊಸೆಯುವನು, ಇನ್ನೊಮ್ಮೆ ಸಂತಾಪದಿಂದ ಕುದುರೆಯನ್ನು ಚಬಕದಿಂದ ಹೊಡೆಯುವನು, ತನ್ನ ಯಜಮಾನನು ಈ ದಿನ ಹೀಗೆ ಯಾಕೆ ಮಾಡುವನೆಂಬದು ಆತನ ಕುದುರೆಗೆ ತಿಳಿಯದಾಯಿತು. ರಾಮರಾಜನ ಕುದುರೆಯು ನಿಷ್ಕಳಂಕವಾದದ್ದು. ಅದರ ಮೇಲೆ ರಾಮರಾಜನ ಪ್ರೀತಿಯೂ ಬಹಳ. ತನ್ನ ಒಡೆಯನ ಮನಸ್ಸಿನಲ್ಲಿ ವಿಜಯನಗರಕ್ಕೆ ಬೇಗನೆ ಮುಟ್ಟುವದಿರುತ್ತದೆಂದು ತಿಳಿದು ಆ ಮೂಕಪ್ರಾಣಿಯು ನಾಗಾಲೋಟದಿಂದ ಬಹು ವೇಗದಿಂದ ಓಡಹತ್ತಿತು. ರಾಮರಾಜನು ಎಷ್ಟು ಸಮಾಧಾನ ಗೊಳಿಸಿದರೂ. ಅದು ತನ್ನ ವೇಗವನ್ನು ಕಡಿಮೆ ಮಾಡಲಿಲ್ಲ. ಇಷ್ಟು ವೇಗದಿಂದ ಒಂದೇಸಮನೆ ಹೋದರೆ ಕುದುರೆಯು ದಣಿದೀತೆಂಬ ಎಚ್ಚರವೂ ರಾಮರಾಜನಿಗೆ ಉಳಿಯಲಿಲ್ಲ. ಬೇಗನೆ ವಿಜಯನಗರಕ್ಕೆ ಮುಟ್ಟುವದು ರಾಮರಾಜನಿಗೆ ಇಷ್ಟುವಾದದ್ದರಿಂದ, ರಾಮರಾಜನು ಕುದುರೆಯ ವೇಗವನ್ನು ಕಡಿಮೆ ಮಾಡುವ ಭರಕ್ಕೆ ಹೋಗಲಿಲ್ಲ. ಆ ದಿವ್ಯಶ್ಲವು ಅವಿರಾಮವಾದ ವೇಗದಿಂದ ನಡೆದು, ರಾಮರಾಜನ ಮಂದಿರದ ಬಾಗಿಲಿಗೆ ಮುಟ್ಟಿತು. ಹೀಗೆ ಆಕಸ್ಮಾತ್ತಾಗಿ ರಾಮರಾಜನು ಬಂದದ್ದನ್ನು ನೋಡಿ ಸೇವಕರಿಬ್ಬರು ಲಗುಬಗೆಯಿಂದ ಬಂದು ಕುದುರೆಯ ಲಗಾಮು ಹಿಡಿದರು. ರಾಮರಾಜನು ಕುದುರೆಯಿಂದ

ಇಳಿದದ್ದೊಂದೇ ತಡ, ಆ ಮೂಕ ಪ್ರಾಣಿಯು ಉಸುರಗಟ್ಟಿದಷ್ಟನೆ ನೆಲೆಕ ಬಿದ್ದಿತು. ಆಗ ರಾಮರಾಜನು ಗಾಬರಿಯಾಗಿ ತಿರುಗಿ ನೋಡಲು, ಆತನ ಪ್ರೀತಿಯ ಕುದುರೆಯು ಪ್ರಾಣಬಿಟ್ಟಿತು, ಈ ಅನರ್ಥವನ್ನು ನೋಡಿ ರಾಮರಾಜನು ಅಸಮಾಧಾನಪಟ್ಟಿದ್ದಲ್ಲದೆ, ಇದೊಂದು ದೊಡ್ಡ ಅಪಶಕುನವಾಯಿತೆಂದು ಆತನು ಬೆದರಿದನು. ಈ ಅಪಶಕುನದ ಜೊತೆಗೆ ಮೆಹರ್ಜಾನಳ ವಿಯೋಗವಾದದ್ದೊಂದು ಅಪಶಕುನವು ರಾಮರಾಜನ ಮನಸ್ಸಿನಲ್ಲಿ ಬಂದು ಕುಳಿತುಕೊಂಡಿತು. ಇವೆರಡೂ ಅಪಶಕುನಗಳು ಜೋಡು ಗುಂಡು ರಾಮರಾಜನ ಎದೆಗೆ ಬಡೆದಂತಾದ್ದರಿಂದ, ಆತನು ವ್ಯಥೆಪಟ್ಟು ಹಾಗೇ ಒಳಗೆ ಹೋಗಿ ಪೋಷಾಕು ಸಹ ಇಳಿಸದೆ ಮಂಚದ ಮೇಲೆ ಬಿದ್ದುಕೊಂಡನು, ಆಗ ಆತನಿಗೆ ಎಷ್ಟು ವ್ಯಸನವಾಗಿರಬಹುದೆಂಬುದನ್ನು ವಾಚಕರೇ ತರ್ಕಿಸತಕ್ಕದ್ದು. ಆತನ ಉತ್ಸಾಹವು ಅಳಿದುಹೋಯಿತು. ಆಸೆಯು ಕುಗ್ಗಿತು, ಆತನು ಉಸುರ್ಗಲೆಯುತ್ತ ಹಾಸಿಗೆಯ ಮೇಲೆ ಹೊರಳಾಡುತ್ತಿರಲು, ಸೇವಕನು ಬಂದು ತಿರುಮಲರಾಯರು ಭಟ್ಟಿಗೆ ಬಂದಿರುವರೆಂದು ವಿಜ್ಞಾಪಿಸಿದನು. ಈ ವಿಜ್ಞಾಪನೆಯಿಂದ ರಾಮರಾಜನಿಗೆ ಎಳ್ಳಷ್ಟು ಸಮಾಧಾನವಾಗಲಿಲ್ಲ. ಆತನು ಸಂತಾಪದಿಂದ ಸೇವಕನ ಮೈಮೇಲೆ ಹೋಗತಕ್ಕವನು, ಅಷ್ಟರಲ್ಲಿ ಆತನಲ್ಲಿ ವಿವೇಕವು ತಲೆದೋರಿ, ಹಾಗೆ ಹರಿಹಾಯುವದು ಸರಿಯಲ್ಲೆಂದು ತಿಳಿದು, ಆತನು ಎದ್ದು ಕುಳಿತು, ಸೇವಕನಿಗೆ ಹೋಗು, ಅವರನ್ನು ಕರೆದು ತಾ, ಎಂದು ಆಜ್ಞಾಪಿಸಿದನು. ರಾಮರಾಜನು ಬಂದಕೂಡಲೆ ತನಗೆ ಸುದ್ದಿಯನ್ನು ಹೇಳಬೇಕೆಂದು ತಿರುಮಲರಾಯನು ಸೇವಕರಿಗೆ ಆಜ್ಞಾಪಿಸಿದ್ದನು. ಅದರಂತೆ ಸೇವಕರು ಸುದ್ದಿಯನ್ನು ಹೇಳಲು, ತಿರುಮಲರಾಯನು ಕ್ಷಣವಾದರೂ ತಡೆಯದೆ ತಮ್ಮನನು ಕಾಣಲಿಕ್ಕೆ ಬಂದಿದ್ದನು. ಅಣ್ಣನು ಒಳಗೆ ಬಂದಕೂಡಲೆ ರಾಮರಾಜನು ಆತನನ್ನು ಸತ್ಕರಿಸಿ ಕುಳಿರಿಸಿಕೊಂಡನು. ಕುಶಲ ಪ್ರಶ್ನೆಗಳಾದ ಮೇಲೆ ತಿರುಮಲರಾಯನು ರಾಮರಾಜನನ್ನು ಕುರಿತು-ತಮ್ಮಾ, ನೀನು ಹೋದ ಸುದ್ದಿ ಏನು ? ನೀನು ಬೇಗನೆ ಬಂದದ್ದು ಬಹಳ ನೆಟ್ಟಗಾಯಿತು. ನಾನು ಮೊದಲು ನಿನಗೆ ಸೂಚಿಸಿದಂತೆ ನಿನ್ನ ಲಗ್ನದ ಮುಹೂರ್ತವನ್ನು ನಾಲ್ಕೇ ದಿನಗಳಲ್ಲಿ ನಿರ್ಧರಿಸಿರುವರು. ಇಂಥ ಸುಮುಹೂರ್ತವು ಇನ್ನು ೫ ವರ್ಷಗಳಲ್ಲಿ ದೊರೆಯುವ ಹಾಗಿಲ್ಲದ್ದರಿಂದ, ಇಷ್ಟು ಅವಸರ ಮಾಡಬೇಕಾಯಿತು. ಮಹಾರಾಜರು ಒಂದೇ ಸಮನೆ ನಿನ್ನ ಹಾದಿಯನ್ನು ನೋಡುತ್ತಿರುವರು. ಇಂದು ನೀನು ಬಾರದಿದ್ದರೆ ನಾಳೆ ನಿನ್ನನ್ನು ಕರೆಕಳುಹಬೇಕೆ ಆಗುತ್ತಿತ್ತು, ಇರಲಿ ; ಮುಸಲ್ಮಾನರ ಒಳಸಂಚಿನ ಸುದ್ದಿಯೇನು? ಮಹಾರಾಜರು, ಕೂಡ ಅದನ್ನು ಕೇಳಲು ಆತುರಪಡುತ್ತಿರುವರು. ಎಂದು

ಕೇಳಲು, ರಾಮರಾಜನು ಇಲ್ಲದ ಉತ್ಸಾಹವನ್ನು ಮುಂದೆ ಮಾಡಿ ಅಣ್ಣನ ಸಂಗಡ ಮಾತಾಡಹತ್ತಿದನು. ಆತನು ಅಣ್ಣನ ಮಾತುಗಳಿಗೆ ತಟ್ಟನೆ ಉತ್ತರ ಕೊಡಲಾರದವನಾದನು. ತಾನು ಹೋಗುವಾಗ ಅಣ್ಣನ ಮುಂದೆ ಏನು ಹೇಳಿದ್ದೆನೆಂಬುದನ್ನು ಸಹ ಆತನು ಮರೆತುಬಿಟ್ಟಿದ್ದನು. ಸ್ವಲ್ಪ ಹೊತ್ತು ಆಲೋಚಿಸಿ ಅದು ನೆನಪಿಗೆ ಬಂದಕೂಡಲೆ, ಆತನು ಅಣ್ಣನನ್ನು ಕುರಿತು-ಸಂಗನಪಲ್ಲಿಯಲ್ಲಿ ಮುಸಲ್ಮಾನರ ಸಂಚುಗಳು ನಡೆಯುತ್ತಿರುವುದು ನಿಜವು. ವೀರನ ಗೋರಿಯ ದರ್ಶನಕ್ಕೇಂದು ಮೊದಮೊದಲು ನೂರಾರು ಜನರು ಬರುತ್ತಿರುವುದು ಹೋಗಿ, ಈಗ ಸಾವಿರಾರು ಜನರು ಕೂಡುತ್ತಿರುವರು. ಹೀಗೆಯೇ ನಾವು ದುರ್ಲಕ್ಷ ಮಾಡಿದರೆ. ಯಾತ್ರೆಯ ನೆವದಿಂದ ಲಕ್ಷಾವಧಿ ಮುಸಲ್ಮಾನರು ಕೂಡಿ ನಮ್ಮ ರಾಜ್ಯದಲ್ಲಿ ನುಗ್ಗಲಿಕ್ಕೆ ಅನುಕೂಲವಾಗ ಬಹುದು, ನನಗೆ ಆ ಗೋರಿಯನ್ನು ಕಿತ್ತಿ ಒಗೆಯುವ ತನಕ ಸಮಾಧಾನವಾಗುವ ಹಾಗಿಲ್ಲ, ಯಾತ್ರೆಯ ನೆವದಿಂದ ಬೇರೆ ಬೇರೆ ಮುಸಲ್ಮಾನ ಬಾದಶಹರ ವಕೀಲರು ಅಲ್ಲಿ ಕೂಡಿ ಒಳಸಂಚುಗಳನ್ನು ನಡಿಸುವರೆಂದು ಕೇಳಿದ್ದೇನೆ, ಅಣ್ಣಾ, ನಾನು ಕೇಳಿದ ಸುದ್ದಿಯಲ್ಲಿ ತಥ್ಯವಿರುತ್ತದೆ. ಮುಸಲ್ಮಾನರು ಎಷ್ಟು ಗುಪ್ತರೀತಿಯಿಂದ ಮಸಲತ್ತುಗಳನ್ನು ಮಾಡಿದರೂ, ನಮ್ಮ ಗುಪ್ತಚಾರರು ಕೂಡಲೆ ಅದನ್ನು ನನಗೆ ಬಂದು ತಿಳಿಸುವರು. ನಮ್ಮ ರಾಜ್ಯಕ್ಕೆ ಏನಾದರೂ ಘಾತದ ಪ್ರಸಂಗವು ಒದಗಿದರೆ, ಅದು ಸಂಗನಪಲ್ಲಿ ಯೋಳಗಿನ ದರ್ಗೆಯ ಯೋಗದಿಂದಲೇ ಒದಗುವದೆಂಬುದನ್ನು ಚೆನ್ನಾಗಿ ಲಕ್ಷ್ಯದಲ್ಲಿಡಿರಿ, ಎಂದು ನುಡಿದು ಸುಮ್ಮನಾದನು.

ರಾಮರಾಜನು ಹೀಗೆ ಬಡಬಡ ಮಾತಾಡಿದ್ದನ್ನು ಕೇಳಿ ತಿರುಮಲ ರಾಯನಿಗೆ ಆಶ್ಚರ್ಯವಾಯಿತು. ತನ್ನ ತಮ್ಮನು ಸಂಗನಪಲ್ಲಿಗೆ ಹೋದ ನಿಜವಾದ ಕಾರಣವು ಗೊತ್ತಾದದ್ದರಿಂದ ಆತನು ಹೀಗೆ ಆಶ್ಚರ್ಯ ಪಟ್ಟದ್ದು ಅಸ್ವಾಭಾವಿಕವಲ್ಲ. ಮುಸಲ್ಮಾನರ ಕಾರಸ್ಥಾನವನ್ನು ನೋಡಿ ಸಂತಾಪಗೊಂಡಿದ್ದರಿಂದ ತನ್ನ ತಮ್ಮನ್ನು ಹೀಗೆ ಬಡಬಡ ಮಾತಾಡುವನೆಂದು ತಿಳಿದು ಆತನು ನಡುವೆ ಪ್ರಶ್ನೆಗಳನ್ನು ಮಾಡದೆ, ಇದ್ದದ್ದನ್ನೆಲ್ಲ ತೋಡಿಕೊಳ್ಳಲಿಕ್ಕೆ ತಮ್ಮನಿಗೆ ಆಸ್ಪದ ಕೊಟ್ಟನು. ರಾಮರಾಜನು ಸುಮ್ಮನಾಗಲು, ತಿರುಮಲರಾಯನು ಸ್ವಲ್ಪ ಹೊತ್ತಿನ ಮೇಲೆ ತಮ್ಮನು ಏನೋ ಪ್ರಶ್ನೆ ಮಾಡಬೇಕೆಂದು ಯೋಚಿಸಿ, ಮಾತಾಡತೊಡಗುತ್ತಿರಲು, ರಾಮರಾಜನು- ಅಣ್ಣಾ, ಈಗ ನನಗೆ ಬಹಳ ತ್ರಾಸವಾಗಿದೆ. ಉಳಿದ ಸಂಗತಿಯನ್ನು ನಾಳೆ ಬೆಳಗಾದ ಬಳಿಕ ಹೇಳುವೆನು. ಹೇಳತಕ್ಕ ಸಂಗತಿಗಳು ಬಹಳ ಇರುತ್ತವೆ, ಇದಲ್ಲದೆ, ವಿಶೇಷ ಸಂಗತಿಯನ್ನು ಅರಿತುಕೊಂಡು ಬರುವದಕ್ಕಾಗಿ ಎರಡನೆಯ

ದೂತನನ್ನೂ ಕಳಿಸಿದ್ದೇನೆ. ಆತನು ಬಹಳ ಮಾಡಿ ನಾಳಿಗೆ ಬಂದರೂ ಬರಬಹುದು. ಆಮೇಲೆ ಹ್ಯಾಗೂ ವಿಚಾರ ಮಾಡೇ ಮಾಡಬೇಕಾಗುತ್ತದೆ. ಈಗ ಚೆನ್ನಾಗಿ ವಿಶ್ರಾಂತಿಯು ದೊರೆಯದಿದ್ದರೆ, ಪ್ರಕೃತಿಯು ಕೆಡುವ ಸಂಭವವಿರುತ್ತದೆ. ನಾನು ಹೋದ ಬಳಿಕ ಇಲ್ಲಿ ಯಾವ ಸಂಗತಿಗಳು ನಡೆದವೆಂಬುದನ್ನು ವಿಚಾರಿಸಲಿಕ್ಕೂ, ಅವನ್ನು ಕೇಳಲಿಕ್ಕೂ ನನಗೆ ಉತ್ಸುಕತೆಯಿಲ್ಲ. ನೀವು ಇದ್ದ ಬಳಿಕ ಯಾವ ಮಾತಿಗೂ ಕೊರತೆಯಾಗದು ಎಲ್ಲವೂ ಅನುಕೂಲಿಸಿಯೇ ಅನುಕೂಲಿಸುವದು, ಎಂದು ನುಡಿಯಲು, ತಿರುಮಲರಾಯನು, ನಿನಗೆ ಅಷ್ಟು ತ್ರಾಸವಾಗಿದ್ದರೆ ಈಗ ನಾನಾದರೂ ಹೆಚ್ಚಿಗೆ ಮಾತಾಡುವದಿಲ್ಲ. ನಾಳೆ ಮಾತಾಡೋಣವಂತೆ, ನಾನು ಮೊದಲು ಹೇಳಿದಂತೆ ಮುಹೂರ್ತವು ತೀರ ಸಮೀಪಿಸಿರುವುದರಿಂದ ನೀನು ಎಲ್ಲಿಯೂ ಹೋಗಬಾರದು. ಅರಸರು ಸುಪ್ರಸನ್ನವಾಗಿರುವತನಕ ಎಲ್ಲ ನೆಟ್ಟಿಗೆ ಆತನು ಕ್ಷೋಭಿಸಿದರೆ ಕೆಲಸವು ಕೆಟ್ಟುಹೋದೀತು. ನಮಗೆ ಈಗ ಅಭ್ಯುದಯ ಕಾಲವು ಒದಗಿರುವಂತೆ ತೋರುತ್ತದೆ ಎಂದು ನುಡಿಯುತ್ತಿರಲು, ರಾಮರಾಜನು ಅಣ್ಣನನ್ನು ಮುಂದೆ ಮಾತಾಡಗೊಡದೆ ನಾನು ಇನ್ನು ಮೇಲೆ ಎಲ್ಲಗೂ ಹೋಗುವದಿಲ್ಲ; ಆದರೆ ಇನ್ನು ನನಗೆ ಸ್ವಸ್ಥವಾಗಿ ಮಲಗಗೊಡಿರಿ. ನೀವು ಹೇಳುವ ಸುದ್ದಿಯು ಅತ್ಯಂತ ಆನಂದದಾಯಕವಾದದ್ದು ; ಅದರೆ ಸದ್ಯಕ್ಕೆ ನಾನು ಕಣ್ಣುತುಂಬ ನಿದ್ದೆ ಮಾಡದ ಹೊರತು, ನನಗೆ ಯಾವ ಮಾತಿನಿಂದಲೂ ಆನಂದವಾಗುವ ಹಾಗಿಲ್ಲ. ಶರೀರವು ಸುಖದಿಂದಿದ್ದರೆ, ಎಲ್ಲದರಿಂದ ಸುಖವು. ನಾನು ನಿದ್ದೆ ಮಾಡಿ ವಿಶ್ರಾಂತಿಯನ್ನು ಹೊಂದಿ ನಾಳೆ ಬೆಳಗಿನಲ್ಲಿ ತಮ್ಮ ದರ್ಶನಕ್ಕೆ ಬರುವೆನು. ಇಬ್ಬರೂ ಮಹಾರಾಜರ ದರ್ಶನಕ್ಕೆ ಹೋಗೋಣ ಅಲ್ಲಿಯವರೆಗೆ ಮಹಾರಾಜರಿಗೆ ಏನಾದರೂ ಹೇಳಿ ಸಮಾಧಾನ ಮಾಡಿರಿ. ಇಲ್ಲದಿದ್ದರೆ, ಊರಿಗೆ ಬಂದು ಭೆಟ್ಟಿಗೆ ಬರಲಿಲ್ಲೆಂದು ಅವರು ವಿಕಲ್ಪಭಾವವನ್ನು ತಾಳಿಗೇಳಿಯಾರು, ಎಂದು ನುಡಿದು ಸುಮ್ಮನಾದನು. ಇನ್ನುಮೇಲೆ ಬಹಳ ಹೊತ್ತು ಕುಳಿತುಕೊಳ್ಳುವುದರಲ್ಲಿ ಅರ್ಥವಿಲ್ಲೆಂತಲೂ, ರಾಮರಾಜನ ಸ್ಥಿತಿಯು ವಿಲಕ್ಷಣವಾಗಿರುವದೆಂತಲೂ ತಿಳಿದು, ತಿರುಮಲರಾಯನು ಹೊರಟುಹೋದನು, ಆದರಿಂದ ರಾಮರಾಜನಿಗೆ ಸಮಾಧಾನವಾದಂತಾಗಿ, ಆತನು ಪುನಃ ಪಲ್ಲಂಗದ ಮೇಲೆ ಬಿದ್ದುಕೊಂಡನು. ಇನ್ನು ಮೇಲೆ ಯಾರೂ ಬಂದರೂ ತನ್ನನ್ನು ಎಬ್ಬಿಸಬಾರದೆಂದು ರಾಮರಾಜನು ಸೇವಕರಿಗೆ ಕಟ್ಟಪ್ಪಣೆ ಮಾಡಿ, ನಾನು ಹೀಗೆ ಹೇಳಿ ಮಲಗಿರುವೆನೆಂದು ದರ್ಶನಕ್ಕೆ ಬಂದವರ ಮುಂದೆ ಸ್ವಷ್ಟವಾಗಿ ಹೇಳಬೇಕೆಂದು ಸೇವಕರಿಗೆ ಸೂಚಿಸಿದ್ದನು.

ನಿದ್ದೆಯು ಯಾರ ಕೈಯೊಳಗಿನದೂ ಅಲ್ಲ. ನಿದ್ದೆ ಮಾಡಬೇಕೆನ್ನುವವರಿಗೆ ಅದು ಬರುವದೇ ಇಲ್ಲ. ನಿದ್ದೆ ಮಾಡಬಾರದೆನ್ನುವವರನ್ನು ಮಾತ್ರ ಅದು ದುಂಬಾಲಬಿದ್ದು ಬಾಧಿಸುತ್ತದೆ. ರಾಮರಾಜನಿಗೆ ಆದ ದಣುವಿಕೆಯನ್ನು ನೋಡಿದರೆ, ಮಲಗಿದಕೂಡಲೆ ಆತನಿಗೆ ಗಪ್ಪನೆ ನಿದ್ದೆ ಹತ್ತಬೇಕಾಗಿತ್ತು. ಆದರೆ ಮನಸ್ಸಿನ ಅಸ್ವಸ್ಥತೆಯಿಂದ ತಳಮಳಿಸುತ್ತಿದ್ದ ಆತನನ್ನು ನಿದ್ದೆಯು ಸೋಂಕಲೇ ಇಲ್ಲ. ಮೆಹರ್ಜಾನಳು ಇನ್ನು ಬರಲಿಕ್ಕಿಲ್ಲವೆ ? ಹಾಯ್ ಹಾಯ್! ನಾನು ಇದೇನು ಕೆಲಸ ಮಾಡಿ ಬಿಟ್ಟೆನು! ಎಂದು ಆತನು ವರುಗಿ ಉಸುರ್ಗಲೆಯುತ್ತಲಿದ್ದನು. ನಡುನಡುವೆ ಮೆಹರ್ಜಾನಳ ವಿಷಯವಾಗಿ ಆತನ ಮನಸ್ಸಿನಲ್ಲಿ ಆಸೆಯು ಉತ್ಪನ್ನವಾಗುತ್ತಿತ್ತು. ಮೆಹರ್ಜಾನಳು ಸಿಟ್ಟಿನ ಭರದಲ್ಲಿ ಹೋಗಿದ್ದರೂ, ಸಿಟ್ಟು ಇಳಿದ ಬಳಿಕ ಪಶ್ಚಾತ್ತಾಪಪಟ್ಟು ತಾನಾಗಿ ಬರಬಹುದೆಂತಲೂ, ತನ್ನನ್ನು ಅಗಲಿ ಹೋದದ್ದರಿಂದ ಅನುಭೋಗಿಸಬೇಕಾದ ಕಷ್ಟಗಳ ಯೋಗದಿಂದ ಆಕೆಯ ಮನಸ್ಸು ತನ್ನ ಕಡೆಗೆ ತಿರುಗಿತೆಂತಲೂ, ಆತನು ಕಲ್ಪಿಸಿದನು. ಮೆಹರ್ಜಾನಳು ಗರ್ಭಿಣಿಯಿರುವಳೆಂದು ಮಾರ್ಜನೆಯು ಹೇಳಿದ್ದು ನೆನಪಾದ ಕೂಡಲೆ, ರಾಮರಾಜನ ಮನಸ್ಸಿಗೆ ಹ್ಯಾಗೆ ಹ್ಯಾಗೋ ಆಯಿತು. ತಾನು ಧನಮಲ್ಲನಿಗೆ ಒಳಿತಾಗಿ ಸಿಟ್ಟು ಮಾಡಿ ಕಳಿಸಿಕೊಟ್ಟಿರುವದರಿಂದ, ಆತನು ಮೆಹರ್ಜಾನಳನ್ನು ಗೊತ್ತು ಹಚ್ಚಿಕೊಂಡು ಬಾರದೆಯಿರಲಿಕ್ಕಿಲ್ಲ ಎಂಬ ಆಸೆಯೂ ಆತನಲ್ಲಿ ಉತ್ಪನ್ನವಾಯಿತು. ಒಮ್ಮೊಮ್ಮೆ ಇವೆಲ್ಲ ಆಸೆಗಳು ನಿರಾಶೆಯ ಸ್ವರೂಪವನ್ನು ಹೊಂದಲು, ಆತನು ದುಃಖದಿಂದ ತಳಮಳಿಸುವನು. ಹೀಗೆ ಸಮಾಧಾನ-ಅಸಮಾಧಾನ, ಆಸೆ-ನಿರಾಸೆಗಳ ಜಗ್ಗಾಟದಿಂದ ಆತನಿಗೆ ಗ್ಲಾನಿಯು ಬಂದಂತೆ ಆಗಿ, ಆತನು ಕಣ್ಣು ಮುಚ್ಚಿಕೊಂಡು ಬಿದ್ದು ನಿದ್ರಾಧೀನನಾದಂತೆ ತೋರಿದನು. ಆ ಆರನಿದ್ದೆಯ ಗುಂಗಿನಲ್ಲಿ ಆತನಿಗೆ ಸುಖದ ಸ್ವಪ್ನಗಳು ಬಿದ್ದವೋ, ದುಃಖದ ಸ್ವಪ್ನಗಳು ಬಿದ್ದಿದ್ದವೋ, ಬೇರೆ ಯಾರಾದರೂ ನನ್ನನ್ನು ಕಾಣಲಿಕ್ಕೆ ಬಂದಿದ್ದರೋ ಎಂದು ಪ್ರಶ್ನೆ ಮಾಡಿದನು. ಅದಕ್ಕೆ ಸೇವಕರು-ಧನಮಲ್ಲನು ಬಂದಿಲ್ಲೆಂತಲೂ, ಬಹು ಜನ ಸರದಾರರೂ, ಮಾಂಡಲಿಕರೂ ಭೆಟ್ಟಿಯ ಆಸೆಯಿಂದ ಬಂದು ಹೋದರೆಂತಲೂ ಹೇಳಿದರು. ಅದನ್ನು ಕೇಳಿ ರಾಮರಾಜನು ಅಸಮಾಧಾನಪಟ್ಟು, ಹೂ! ಎಂದು ತಿರಸ್ಕಾರದಿಂದ ತಲೆಕೊಡುವಿ, ಸೇವಕರಿಗೆ ಹೊರಟುಹೋಗಲು ಹೇಳಿ, ಮತ್ತೆ ಹಾಸಿಗೆಯ ಮೇಲೆ ಮಲಗಿಕೊಂಡನು. ಇನ್ನು ಮೇಲೆ ತನ್ನನ್ನು ಕಾಣಲಿಕ್ಕೆ ಯಾವ ಸರದಾರರೂ, ಮಾಂಡಲಿಕರೂ ಬರುವ ಆಸೆಯಿಲ್ಲೆಂದು ತಿಳಿದು, ಆತನು ಸೇವಕರಿಗೆ-ಧನಮಲ್ಲನು ಬಂದ

ಕೂಡಲೆ ನನಗೆ ತಿಳಿಸಿರಿ. ನಾನು ಮಲಗಿರಲಿ, ನಿದ್ರೆ ಮಾಡುತ್ತಿರಲಿ ಎಬ್ಬಿಸಿ ಸುದ್ದಿಯನ್ನು ಹೇಳಲಿಕ್ಕೆ ಹಿಂದು ಮುಂದು ನೋಡಬೇಡಿರಿ, ಎಂದು ಆಗ್ರಹದಿಂದ ಹೇಳಿ ಮಲಗಿಕೊಂಡನು. ಧನಮಲ್ಲನು ಬರಲಿಲ್ಲೆಂಬ ಅಸಮಾಧಾನದಿಂದ ಆತನಿಗೆ ನಿದ್ರೆಯು ಬರಲೊಲ್ಲದು. ಆತನು ಹಾಸಿಗೆಯ ಮೇಲೆ ಹೊರಳಾಡಿ ಬೇಸತ್ತನು. ತಾನು ನಿತ್ಯದಲ್ಲಿ ಕುಳಿತುಕೊಳ್ಳುವ ಆಸನದಲ್ಲಿ ಕುಳಿತುಕೊಂಡು ಆಲೋಚಿಸಿ ದಣಿದನು. ಮತ್ತೆ ಆತನಿಗೆ ಹಾಸಿಗೆ ಹಿಡಿಯಬೇಕಾಯಿತು. ಇನ್ನೂ ಬೆಳಗಾಗಲಿಲ್ಲೆಂಬ ಆತುರದಿಂದ ಆಗಾಗ್ಗೆ ಆತನು ಪೂರ್ವದಿಕ್ಕಿನ ಕಿಟಕಿಗಳಲ್ಲಿ ಹಣಕಿಹಾಕಿ ನೋಡಿದನು. ಅಂದಿನ ರಾತ್ರಿಯು ರಾಮರಾಜನಿಗೆ ಬಹು ದೀರ್ಘವಾಗಿ ತೋರಿತು. ಆತನು ಹೀಗೆ ತಳಮಳಿಸುತ್ತ ಬೇಸರದಿಂದ ರಾತ್ರಿಯನ್ನು ತಿರಸ್ಕರಿಸುತ್ತ ಬೆಳಗಿನ ಹಾದಿಯನ್ನು ನೋಡುತ್ತಿರಲು, ಪೂರ್ವದಿಕ್ಕು ಒಮ್ಮೆ ಬೆಳ್ಳಗಾಯಿತು. ಅದನ್ನುನೋಡಿ ರಾಮರಾಜನಿಗೆ ಮೊದಲು ಸ್ವಲ್ಪ ಸಮಾಧಾನವಾದರೂ, ಮೆಹರ್ಜಾನಳ ವಿಯೋಗದ ಸ್ಮರಣವಾಗಿ ಆತನ ಮನಸ್ಸು ಮತ್ತೆ ಅಸಮಾಧಾನ ಹೊಂದಿತು. ನಿದ್ರೆಗೇಡೂ, ಬುದ್ಧಿಗೇಡೂ ಆಗಿ ರಾಮರಾಜನಿಗೆ ಹುಚ್ಚು ಹಿಡಿದ ಹಾಗೆ ಆಗಿತ್ತು. ಆತನ ಕಣ್ಣುಗಳು ಉರಿಯುತ್ತಿದ್ದವು. ಮೈಯು ಒಡ್ಡು ಮುರಿಯುತ್ತಿತ್ತು. ಆತನಿಗೆ ಆಕಳಿಕೆಗಳು ಅಗಾಗ್ಗೆ ಬರುತ್ತಿದ್ದವು. ಆತನು ವಿಚಾರಮಗ್ನನಾಗಿ ಯಂತ್ರದಂತೆ ಪ್ರಾತರ್ವಿಧಿಗಳನ್ನು ತೀರಿಸಿಕೊಂಡನು. ಕೃಷ್ಣದೇವ-ಮಹಾರಾಜರನ್ನು ಕಾಣಲಿಕ್ಕೂ, ತನ್ನ ಲಗ್ನದ ವರ್ತಮಾನವನ್ನು ಕೇಳಲಿಕ್ಕೂ ಆತನಿಗೆ ಉತ್ಸಾಹವಾಗಲೊಲ್ಲದು. ಅಷ್ಟರಲ್ಲಿ ತಿರುಮಲರಾಯನು ಬರಲು, ಅವರಿಬ್ಬರೂ ರಾಜದರ್ಶನಕ್ಕಾಗಿ ಹೊರಟುಹೋದರು.

ತಾನು ರಾಮರಾಜನಿಂದ ಕೇಳಿದ ಸುದ್ದಿಯನ್ನೆಲ್ಲ ತಿರುಮಲರಾಯನು ಈ ಮೊದಲೆ ಮಹಾರಾಜನಿಗೆ ತಿಳಿಸಿದ್ದನು. ಮತ್ತೆ ಅದನ್ನು ರಾಮರಾಜನ ಮುಖದಿಂದ ತಿಳಿದುಕೊಳ್ಳುವ ಇಚ್ಛೆಯಿಂದ ಮಹಾರಾಜರು ರಾಮರಾಜನಿಗೆ ಪ್ರಶ್ನೆ ಮಾಡಿದರು. ಹೊಂದಿಸಿ ಹೇಳಲಿಕ್ಕೆ ಅವಕಾಶ ದೊರೆತದ್ದರಿಂದ ರಾಮರಾಜನು ಮೊದಲೇ ಪ್ರಾಜ್ಞವಾಗಿ ಕೂಡಿಸಿಕೊಂಡಂತೆ ಯಾವತ್ತೂ ಸುದ್ದಿಯನ್ನು ಮಹಾರಾಜರ ಮುಂದೆ ಉಪ್ಪುಕಾರ ಹಚ್ಚಿ ಸವಿಮಾಡಿ ಹೇಳಿದನು. ಸುದ್ದಿ ಹೇಳುವುದಾದ ಮೇಲೆ ಆತನು ಮಹಾರಾಜರಿಗೆ-ಇನ್ನು ಈ ಮುಸಲ್ಮಾನರ ಬಂದೋಬಸ್ತು ಮಾಡುವ ವಿಚಾರದ ಹೊರತು ಎರಡನೆಯ ವಿಚಾರಗಳು ನನ್ನ ಮನಸ್ಸಿನಲ್ಲಿ ಉತ್ಪನ್ನವಾಗುವದಿಲ್ಲವು, ಹೊತ್ತಿಗೆ ತಕ್ಕ ಬಂದೋಬಸ್ತು ಮಾಡದಿದ್ದರೆ ನಮ್ಮ ರಾಜ್ಯದ ವ್ಯವಸ್ಥೆ ಯೇನಾದೀತೆಂಬುದನ್ನು ಹೇಳಲಾಗುವದಿಲ್ಲ. ಮೊದಲು ಆ

ದರ್ಗೆಯ ಮೇಲೆ ಚೆನ್ನಾಗಿ ಕಣ್ಣಿಡಬೇಕು. ನಮ್ಮ ನಂಬಿಗೆಯ ಸೇವಕರು ದರ್ಗೆಯಲ್ಲಿರುವಂತೆ ವ್ಯವಸ್ಥೆ ಮಾಡಬೇಕೆಂದು ಹೇಳಿದನು. ಇದನ್ನು ಕೇಳಿ ಕೃಷ್ಣದೇವ ಮಹಾರಾಜರು ರಾಮರಾಜನನ್ನು ಕುರಿತು-ಈ ಎಲ್ಲ ಮಾತುಗಳ ವಿಚಾರವನ್ನು ಇನ್ನು ಮೇಲೆ ನೀವೇ ಮಾಡಬೇಕಾಗಿದೆ. ನಿಮ್ಮ ಶೌರ್ಯ-ವೀರ್ಯಗಳ ವಿಷಯವಾಗಿ ನಮಗೆ ಸಂಪೂರ್ಣ ನಂಬಿಕೆಯಿರುತ್ತದೆ. ನೀವು ಎಂಥ ಸಂಕಟಗಳಿಗೂ ಸೊಪ್ಪು ಹಾಕಲಾರಿರೆಂಬುದು ನಮಗೆ ಗೊತ್ತಿದೆ. ಒಮ್ಮೆ ನಮ್ಮೇ ಅಪೇಕ್ಷೆಯಂತೆ ಈ ಮಂಗಲ ಕಾರ್ಯವನ್ನಷ್ಟು ಸಾಂಗವಾಗಿ ಮಾಡಿಕೊಳ್ಳಿರಿ. ಆಮೇಲೆ ಯೋಗ್ಯವಾಗಿ ತೋರಿದಂತೆ ವ್ಯವಸ್ಥೆ ಮಾಡಬಹುದು. ಕಾರ್ಯವಾದ ಮೇಲೆ ನೀವು ನಾಲ್ಕು ದಿನ ಸಂಗನಪಲ್ಲಿಗೆ ಹೋಗಿ ನಿಂತು ವ್ಯವಸ್ಥೆ ಮಾಡಿ ಬಂದರೂ ಬರಬಹುದು, ಜ್ಯೋತಿಷಿಗಳು “ಶುಭಸೃಶೀಘ್ರಂ” ಎಂದು ಅವಸರದಿಂದ ಮುಹೂರ್ತವನ್ನು ನಿರ್ಧರಿಸಿದ್ದಾರೆ. ನಿರ್ವಿಘ್ನವಾಗಿ ಎಲ್ಲ ಕಾರ್ಯಗಳೂ ಜರಗುವಂತೆ ವ್ಯವಸ್ಥೆ ಮಾಡತಕ್ಕದ್ದು. ಯಾವತ್ತು ವ್ಯವಸ್ಥೆಯ ಭಾರವು ತಿರುಮಲರಾಯರ ತಲೆಯ ಮೇಲಿರುತ್ತದೆ. ನಮ್ಮ ತನಕ ಯಾವ ಮಾತನ್ನೂ ಬರಗೊಡಬಾರದು ನಮ್ಮ ಮನಸ್ಸಿನ ಇಚ್ಛೆಯು ಈಗ ಪೂರ್ಣವಾಗಲಿಕ್ಕೆ ಬೇಕು. ನಾವು ನಾಲ್ಕೂ ಕಡೆಗೆ ಅಪ್ಪಣೆಗಳನ್ನು ಕಳಿಸುತ್ತೇವೆ. ಎಲ್ಲ ವ್ಯವಸ್ಥೆಯು ಉತ್ತಮ ರೀತಿಯಿಂದ ಆಗಲಿಕ್ಕೆಬೇಕು. ನಿಮ್ಮ ಹಿರಿಯರು ಇದ್ದರೆ ನಿಮ್ಮ ಮುಂದೆ ಈ ಮಾತುಗಳನ್ನಾಡುವ ಪ್ರಸಂಗವು ನಮಗೆ ಬರುತ್ತಿದ್ದಿಲ್ಲ, ಎಂದು ಹೇಳಿದರು. ಈ ಮೇರೆಗೆ ಮತ್ತೆ ಕೆಲವು ಸಂಭಾಷಣೆಗಳು ಆದ ಬಳಿಕ ಕೃಷ್ಣದೇವರಾಯನು ಅವರಿಬ್ಬರು ಬಂಧುಗಳಿಗೆ ಅಪ್ಪಣೆಕೊಟ್ಟು ಕಳಿಸಿದನು.

ಏನು ಮಾಡಿದರೂ ರಾಮರಾಜನ ಮನಸ್ಸಿಗೆ ಸೊಗಸಾಗಲಿಲ್ಲ. ಪ್ರತ್ಯಕ್ಷ ರಾಜಪುತ್ರಿಯೊಡನೆ ತನ್ನ ವಿವಾಹವಾಗಿ, ತನಗೆ ರಾಜಜಾಮಾತೃಪದವಿಯು ದೊರೆಯುವ ಯೋಗವು ಸಮೀಪಿಸಿದರೂ ಆತನಿಗೆ ಸಮಾಧಾನವಾಗಲಿಲ್ಲ. ಆತನ ಅಂತರಂಗ ಬಹಿರಂಗಗಳೆರಡನ್ನೂ ಮೆಹರ್ಜಾನಳು ಆಕ್ರಮಿಸಿಬಿಟ್ಟಿದ್ದಳು. ಇನ್ನು ನಾನು ಮೆಹರ್ಜಾನಳನ್ನು ಕಾಣಲಿಕ್ಕೆಲ್ಲವೇ, ಎಂಬದೊಂದೇ ಚಿಂತೆಯು ರಾಮರಾಜನನ್ನು ಬಾಧಿಸುತ್ತಿತ್ತು. ಆತನು ಹೀಗೆ ಅಸಮಾಧಾನದಿಂದಿರುವಾಗಲೇ ಆತನ ವಿವಾಹ ಕಾರ್ಯವು ವಿಜೃಂಭಣೆಯಿಂದ ನೆರವೇರಿತು. ಸಮಾರಂಭವು ಪೂರ್ಣವಾಗುವ ಹಾದಿಯನ್ನೇ ರಾಮರಾಜನು ನೋಡುತ್ತಿದ್ದನು. ಕಡೆಯ ಸಮಾರಂಭವು ಮುಗಿದ ದಿನದ ರಾತ್ರಿಯು ಹೋಗಿ ಬೆಳಗಾಗಲು, ರಾಮರಾಜನು ರಾಜದರ್ಶನಕ್ಕೆ ಹೋದನು. ಆತನು ಮಹಾರಾಜರ ಮುಂದೆ-ನನಗೆ ಮತ್ತೆ

ಇಂಥ ಇಂಥ ಹೊಸ ಸುದ್ದಿಗಳು ಹತ್ತಿರುತ್ತವೆ, ಎಂದು ಹೇಳಿ, ತನ್ನ ವರ್ಣನಾಶಕ್ತಿಯ ಪರಮಾವಧಿಯಿಂದ ಮುಸಲ್ಮಾನರ ಒಳಸಂಚಿನ ಕಾಲ್ಪನಿಕ ಸ್ವರೂಪವನ್ನು ಮಹಾರಾಜರ ಕಣ್ಣಮುಂದೆ ಇಟ್ಟನು. ಅದರಿಂದ ಮಹಾರಾಜರ ಮನಸ್ಸಿನಲ್ಲಿ ಇನ್ನು ಮೇಲೆ ಈ ಸಂಬಂಧದಿಂದ ಏನಾದರೂ ವ್ಯವಸ್ಥೆ ಮಾಡಬೇಕೆಂಬ ವಿಚಾರವು ಉತ್ಪನ್ನವಾಯಿತು. ಅವರು ಇದನ್ನೆ ಏನು ಉಪಾಯ ಮಾಡಬೇಕೆಂದು ರಾಮರಾಜನನ್ನು ಕೇಳಿದರು. ಹೀಗೆ ಕೇಳುವದೇ ರಾಮರಾಜನಿಗೆ ಬೇಕಾಗಿತ್ತು. ಮಹಾರಾಜರು ಕೇಳಿದ ಕೂಡಲೇ ರಾಮರಾಜನು ಕೈಜೋಡಿಸಿ, ಅವರನ್ನು ಕುರಿತು-ತಮ್ಮ ಅಪ್ಪಣೆಯಾದರೆ, ನಾನು ಗುಪ್ತವೇಷದಿಂದ ಹೋಗಿ ಯಾವತ್ತು ಗುಪ್ತ ಸಂಗತಿಯನ್ನು ಚಾತುರ್ಯದಿಂದ ತಿಳಿದುಕೊಂಡು ಬರುತ್ತೇನೆ. ಇನ್ನು ಹದಿನೈದು ದಿವಸ ತುಂಗಭದ್ರೆಯ ದಂಡೆಯನ್ನು ಹಿಡಿದು ತಿರುಗುವದು ಅವಶ್ಯವಾಗಿದೆ. ನಾವಾಗಿ ಮೊದಲು ಏನೂ ಮಾಡಬಾರದು. ಎಲ್ಲ ಒಳಸಂಚುಗಳು ಬೈಲಿಗೆ ಬಂದರೆ, ಎಲ್ಲ ವ್ಯವಸ್ಥೆಯು ತಾನೇ ಆಗುತ್ತದೆ, ಎಂದು ಹೇಳಿ, ವಿದ್ಯಾನಗರದಿಂದ ಹತ್ತು ಹದಿನೈದು ದಿವಸ ಹೊರಗೆ ಹೋಗಲಿಕ್ಕೆ ಮಹಾರಾಜದಿಂದ ಅಪ್ಪಣೆಯನ್ನು ಪಡೆದನು. ಅಪ್ಪಣೆ ಕೊಡುವಾಗ ಅಳಿಯನಾದ ರಾಮರಾಜನಿಗೆ, ಮಹಾರಾಜರು ಇಲ್ಲದ ಯಾವ ಪ್ರಕಾರದ ಸಾಹಸಕ್ಕೂ ನೀವು ಹೋಗಬೇಡಿರಿ. ಜೀವಕ್ಕೆ ಜೀವ ಕೊಡುವ ಮನುಷ್ಯರನ್ನು ಸಂಗಡ ಕರಕೊಂಡು ಹೋಗಿರಿ. ಮುಖ್ಯ ಮಾತು, ಎಲ್ಲ ರೀತಿಯಿಂದಲೂ ಜೋಕೆ, ಎಂದು ಹೇಳಿದರು. ಹೀಗೆ ಒಪ್ಪಿಗೆ ದೊರೆತ ಕೂಡಲೇ ರಾಮರಾಜನು ಕ್ಷಣವಾದರೂ ವಿಳಂಬಮಾಡದೆ, ವಿದ್ಯಾನಗರದಿಂದ (ವಿಜಯನಗರದಿಂದ) ಹೊರಟು, ನೆಟ್ಟಗೆ ತನ್ನ ಕುಂಜವನದ ಹಾದಿಯನ್ನು ಹಿಡಿದನು.

* * * *



ಉನೆಯ ಪ್ರಕರಣ

ವಿನಾಶವೃಕ್ಷ

ರಾಮರಾಜನ ಚಿತ್ತವನ್ನು ಮೆಹರ್ಜಾನಳು ಸಂಪೂರ್ಣವಾಗಿ ಆಕರ್ಷಿಸಿ ಕೊಡದ್ದರಿಂದ, ಆ ತರುಣಸರದಾರನು ಮೇಲೆ ಹೇಳಿದಂತೆ ಕೃಷ್ಣದೇವರಾಯನ ಮುಂದೆ ಇಲ್ಲದ್ದೆಂದು ಹೇಳಿ ಕುಂಜವನಕ್ಕೆ ಬಂದಿದ್ದನು. ಕುಂಜವನದಲ್ಲಿ ಮೆಹರ್ಜಾನಳೊಬ್ಬಳು ಇಲ್ಲದ್ದರಿಂದ ಆ ಮನೋಹರ ವನವು ಈಗ ರಾಮರಾಜನಿಗೆ ದುಃಖದಾಯಕವಾಗಿ ತೋರಹತ್ತಿತು. ಮೆಹರ್ಜಾನಳೊಡನೆ ತಾನು ರಮಿಸಿದ ಪ್ರತಿ ಒಂದು ಸ್ಥಳವೂ, ಲತಾಮಂಟಪಗಳೂ, ವೃಕ್ಷಲತೆಗಳೂ ರಾಮರಾಜನ ದುಃಖವನ್ನು ಹೆಚ್ಚಿಸತೊಡಗಿದವು. ಅತನು ಮೆಹರ್ಜಾನಳ ಶಯನಗೃಹವನ್ನು ಪ್ರವೇಶಿಸಿದನು. ಅಲ್ಲಿ ಆತನ ಕಣ್ಣಿಗೆ ಮೆಹರ್ಜಾನಳ ವಸ್ತ್ರಾಭರಣಗಳ ಪೆಟ್ಟಿಗೆಯು ಬಿದ್ದಿತು. ಆಗ ರಾಮರಾಜನು, ಕೌತುಕದಿಂದ ಅದನ್ನು ತೆರೆಯಹೋಗಲು, ಅದಕ್ಕೆ ಕೀಲಿಯು ಹಾಕಿತ್ತು ; ಆದರೆ ಕೀಲಿಯ ಕೈಯು, ಪೆಟ್ಟಿಗೆಯ ಕೀಲಿಯಲ್ಲಿಯೇ ಇರುವದನ್ನು ನೋಡಿ ರಾಮರಾಜನು ಅಶ್ಚರ್ಯಪಟ್ಟು ಪೆಟ್ಟಿಗೆಯ ಕೀಲಿಯನ್ನು ತೆಗೆದನು. ಒಳಗೆ ವಸ್ತ್ರಾಭರಣಗಳು ಅಸ್ತವ್ಯಸ್ತವಾಗಿ ಬಿದ್ದಿದ್ದವು. ರಾಮರಾಜನು ಅವನ್ನೆಲ್ಲ ಒಂದೊಂದೇ ಹೊರಗೆ ತೆಗೆದುನೋಡಲು, ಅತನು ಕೊಟ್ಟಿದ್ದ ವಸ್ತ್ರಾಭರಣಗಳೆಲ್ಲ ಅಚ್ಚಳಿಯದೆ ಎಲ್ಲವೂ ಇದ್ದವು ! ರಾಮರಾಜನು ಕೊಟ್ಟಿದ್ದ ಒಂದು ರಿಂಬಿಯನ್ನು ಕೂಡ ಸಂಗಡ ಒಯ್ಯಲಿಕ್ಕಿಲ್ಲೆಂಬ ಪ್ರತಿಜ್ಞೆಯಿಂದ ಮೆಹರ್ಜಾನಳು ಕುಂಜವನದಿಂದ ಹೊರಟಿದ್ದನ್ನು ವಾಚಕರು ಮರೆತಿರಲಿಕ್ಕಿಲ್ಲ. ತಾನು ಮೊದಲು ಮೆಹರ್ಜಾನಳಿಗೆ “ನಿನ್ನನ್ನು ಪಟ್ಟದ ರಾಣಿಯನ್ನಾಗಿ ಮಾಡಿಕೊಳ್ಳುವೆ” ನೆಂದು ವಚನಕೊಟ್ಟು, ಈಗ ಮೋಸಮಾಡಿದ್ದರಿಂದ ಆಕೆಯು ಹೀಗೆ ತನ್ನ ಮೇಲೆ ಸಿಟ್ಟಾಗಿ ಅಭಿಮಾನ ತೊರೆದು ಹೋದಳೆಂದು ತಿಳಿದು. ಅತನು ತನ್ನನ್ನು ಬಹಳವಾಗಿ ಹಳಿದುಕೊಳ್ಳಹತ್ತಿದನು ; ಆದರೆ ರಾಮರಾಜನಂಥವರು ಬಹಳ ಹೊತ್ತು ತಮ್ಮನ್ನು ತಾವು ಹಳಿದುಕೊಳ್ಳುತ್ತ ಕೂಡುವ ಸಂಭವವು ಕಡಿಮೆ. ಅದರಂತೆ ರಾಮರಾಜನು

ತನ್ನನು ಹಳಿದು ಕೊಳ್ಳುವದನ್ನು ಬಿಟ್ಟು, ಮೆಹರ್ಜಾನಳ ಮೇಲೆ ತಪ್ಪುಹೊರಿಸುವ ಉದ್ದೇಶದಿಂದ ತನ್ನೊಳಗೆ- “ಹೀಗೆ ಆಕೆಯು ಹೊರಟುಹೋಗುವಂಥ ಅಪರಾಧವನ್ನಾದರೂ ನಾನೇನು ಮಾಡಿದ್ದೆನು ? ಕಾರ್ಯ ನಿಮಿತ್ತದಿಂದ ಕೆಲವು ದಿನ ಕುಂಜವನಕ್ಕೆ ಬರುವುದಿಲ್ಲೆಂದು ನಾನು ಪತ್ರ ಬರೆದರೆ, ಕೊಟ್ಟ ವಚನಗಳನ್ನು ಮುರಿದ ಹಾಗಾಯಿತೇ ! ರಾಜಕಾರಣಗಳಲ್ಲಿ ಪ್ರಸಂಗಕ್ಕನುಸರಿಸಿ ಸೋಗು ಹಾಕಬೇಕಾಗುತ್ತದೆಂಬ ಮಾತು ಆಕೆಗೆ ತಿಳಿಯಬಾರದೇನು ? ಆಕೆಗೆ ಇಲ್ಲಿ ಯಾತರ ಕೊರತೆಯಿತ್ತು ? ಇನ್ನು ಮೇಲೆ ಇಷ್ಟು ಸುಖವನ್ನು ಆಕೆಯು ಬೇರೆ ಕಡೆಗೆ ಪಡೆಯಬಹುದೋ ? ಅಂದ ಬಳಿಕ ಆಕೆಯು ಸ್ವಲ್ಪ ಸಮಾಧಾನ ಮಾಡಿಕೊಳ್ಳತಕ್ಕದ್ದಿತ್ತು” ಎಂದು ತನ್ನೊಳಗೆ ಮಾತಾಡಿಕೊಂಡು ತನ್ನ ಸಮಾಧಾನ ಮಾಡಿಕೊಳ್ಳಹೋದನು ; ಆದರೆ ಅದರಿಂದ ಆತನಿಗೆ ಸಮಾಧಾನವಾಗಲಿಲ್ಲ. ಆ ಶಯನಗೃಹದಲ್ಲಿ ಆತನು ಬಹಳ ಹೊತ್ತು ಕುಳಿತುಕೊಳ್ಳಲಾರದೆ ಅಲ್ಲಿಂದ ಹೊರಟು ಪುಷ್ಕರಣಿಯ ತೀರಕ್ಕೆ ಹೋದನು. ಅಲ್ಲಿ ಆತನಿಗೆ ಅಂದಿನ ಮೆಹರ್ಜಾನಳ ನೌಕಾಕ್ರೀಡೆಯೂ, ಆಕೆಯ ಮನೋಹರವಾದ “ಹೇರಿ ಆಜ ಸಖೀರೀ ಮೇ ಕ್ಯಾ ಕಹು” ಎಂಬ ಹಿಂದುಸ್ಥಾನಿಯ ಮಂಜುಳಗಾನವೂ, ತಾನು ಅದಕ್ಕೆ ಪ್ರತ್ಯುತ್ತರವಾಗಿ ಗಾನಮಾಡಿದ “ನಿಭೃತ ನಿಕ್ಯಂಜಗೃಹಂ” ಎಂಬ ಸಂಸ್ಕೃತ ಪದ್ಯವೂ ನೆನಪಾಗಿ ಆತನ ಅಂತಃಕರಣವು ಮತ್ತಷ್ಟು ವೃಥಿತವಾಗುತ್ತಿತ್ತು. ಆತನು ಅಲ್ಲಿಯೂ ಬಹಳ ಹೊತ್ತು ನಿಲ್ಲದೆ ಭ್ರಮಿಷ್ಠನಂತೆ ಕುಂಜವನದ ಬೇರೆ ಬೇರೆ ಭಾಗಗಳಲ್ಲಿ ಸಂಚರಿಸಿ ಕಾಲಹರಣ ಮಾಡಿದನು. ಅಂದಿನ ರಾತ್ರಿಯೂ ಆತನಿಗೆ ಕಷ್ಟದಾಯಕವಾಯಿತು. ಆ ರಾತ್ರಿಯಲ್ಲಿ ಮೆಹರ್ಜಾನಳ ಸಂಬಂಧದ ಕನಸುಗಳು ಬಿದ್ದು ಆತನ ದುಃಖವು ಮತ್ತಷ್ಟು ಹೆಚ್ಚಾಯಿತು.

ಮೆಹರ್ಜಾನಳನ್ನು ಹುಡುಕಲಿಕ್ಕೆ ರಾಮರಾಜನಿಗೆ ಮನುಷ್ಯರ ಕೊರತೆ ಇದ್ದಿಲ್ಲ : ಆದರೆ ತಾನು ಧನಮಲ್ಲನಿಗೆ ಬಹಳ ಸಿಟ್ಟುಮಾಡಿ ಕಳಿಸಿರುವುದರಿಂದ, ಆತನೇ ಇನ್ನು ಒಂದೆರಡು ದಿನಗಳಲ್ಲಿ ಮೆಹರ್ಜಾನಳ ಗೊತ್ತು ಹಚ್ಚಿಕೊಂಡು ಬರುವನೆಂಬ ನಂಬಿಕೆಯಿಂದ ರಾಮರಾಜನು ಯಾರನ್ನೂ ಹುಡುಕಲಿಕ್ಕೆ ಕಳಿಸಲಿಲ್ಲ. ಇದಲ್ಲದೆ, ಸಿಟ್ಟಿನ ಭರದಲ್ಲಿ ಹೋದ ಮೆಹರ್ಜಾನಳು ಸಿಟ್ಟು ಇಳಿದ ಬಳಿಕ ಆಕೆಯು ತಾನಾಗಿ ಬರಬಹುದೆಂಬ ಆಸೆಯೂ ಆತನನ್ನು ಕೆಲಮಟ್ಟಿಗೆ ಸಮಾಧಾನಗೊಳಿಸಿತ್ತು. ಹೀಗೆ ನಾಲ್ಕೈಂಟು ದಿನಗಳು ಕ್ರಮಿಸಿದವು. ರಾಮರಾಜನ ಎಲ್ಲ ಆಸೆ ದುರಾಸೆಗಳು ವ್ಯರ್ಥವಾದವು. ಆಗ ಆತನು ಧನಮಲ್ಲನನ್ನು ಹುಡುಕಿಕೊಂಡು ಬರುವದಕ್ಕಾಗಿ ನಾಲ್ಕೂ ಕಡೆಗೆ ಆಳುಗಳನ್ನು ಕಳಿಸಿದನು.

ಮುಂದೆ ಆ ನಾಲ್ಕು ದಿನಗಳು ಕ್ರಮಿಸಿಹೋಗಹತ್ತಿದವು. ನಾಲ್ಕನೆಯ ದಿನ ರಾತ್ರಿ ಆರು ತಾಸಿನ ಸುಮಾರಕ್ಕೆ ಆತನಿಗೊಂದು ಸ್ವಪ್ನವು ಬಿದ್ದು, ಅದರಲ್ಲಿ ತಾನು ವಿದ್ಯಾನಗರಕ್ಕೆ ಹೊರಟುನಿಂತಂತೆಯೂ, ಮೆಹರ್ಜಾನಳು ದೀನವಾಣಿಯಿಂದ ತನ್ನನ್ನು ಕುರಿತು-ಬೇಡಿರಿ, ದಯಮಾಡಿ ಹೀಗೆ ನನ್ನ ವಿಶ್ವಾಸಘಾತ ಮಾಡಬೇಡಿರಿ” ಎಂದು ಪ್ರಾರ್ಥಿಸಿದಂತೆಯೂ ಆತನಿಗೆ ಆಯಿತು. ಕೂಡಲೆ ರಾಮರಾಜನು ಗಡಬಡಿಸಿ ಎದ್ದು ಕುಳಿತುಕೊಂಡು ನಾಲ್ಕೂ ಕಡೆಗೂ ಕಣ್ಣೆರೆದು ನೋಡಿದನು. ಆತನಿಗೆ ನೋಡಿದತ್ತೆಲ್ಲ ಕನಸಿನೋಳಗಿನ ಮೆಹರ್ಜಾನಳೇ ಕಾಣಹತ್ತಿದಳೂ. ಆಗ ರಾಮರಾಜನು-ಛೇ ಛೇ ! ಇನ್ನೆಲ್ಲಿಯ ಮೆಹರ್ಜಾನಳೂ ! ವಿಶ್ವಾಸಘಾತಕನಾದ ನನ್ನ ಮೇಲಿನ ಸಂತಾಪದಿಂದ ಇಲ್ಲಿಯದೊಂದು ರಿಂಬಿಯನ್ನು ಕೂಡ ತಕ್ಕೊಂಡು ಹೋಗದೆದಿದ್ದ ಹಟವಾರಿ ಸ್ವಭಾವದ ಆ ಮೆಹರ್ಜಾನಳು ತಿರುಗಿ ಬರಲಾರಳೆಂಬುದು ನನಗೆ ಇನ್ನೂ ತಿಳಿಯಬಾರದೇನು ? ಇನ್ನು ವ್ಯರ್ಥವಾದ ಆಸೆಯಿಂದ ಹೀಗೆಯೇ ಕುಂಜವನದಲ್ಲಿ ಕಾಲವನ್ನು ಕಳೆಯುತ್ತ ಕುಳಿತುಕೊಂಡರೆ, ಕೃಷ್ಣದೇವರಾಯನ ವಿಕಲ್ಪಕ್ಕೆ ಕಾರಣವಾಗಿ ಅಲ್ಲಿಯ ಕೆಲಸವೂ ಕೆಟ್ಟುಹೋದೀತು. ರಾಜಪುತ್ರಿಯಲ್ಲಿ ನನ್ನ ಪೂರ್ಣವಾದ ಅನುರಾಗವು ಇರುತ್ತದೆಂಬ ನಂಬಿಗೆಯು ಮಹಾರಾಜರಿಗೆ ಆಗುವದು ಅವಶ್ಯವಾಗಿರುತ್ತದೆ. ಹೀಗೆ ಮೂರು ಮೂರು ದಿನಕ್ಕೊಮ್ಮೆ ಏನಾದರೂ ನೆವಮಾಡಿ ವಿಜಯನಗರವನ್ನು ಬಿಟ್ಟುಬಂದು, ಹದಿನೈದು ದಿನಗಟ್ಟಲೆ ನಾನು ಹೊರಗೆ ಇರಹತ್ತಿದರೆ, ತರ್ಕವಿತರ್ಕಗಳು ಆರಂಭವಾಗಿ. ನನ್ನ ಹುಳುಕು ಹೊರಬಿದ್ದೀತು ; ಆದ್ದರಿಂದ ನಾಳೆ ಬೆಳಗಾದ ಕೂಡಲೆ ವಿಜಯನಗರಕ್ಕೆ ಹೋಗಬೇಕು, ಎಂದು ನಿಶ್ಚಯಿಸಿದನು. ಕೃಷ್ಣದೇವರಾಯನು ತಮ್ಮ ಮಗಳನ್ನು ತಮ್ಮ ಸಮಾನಸ್ಕಂದರಾದ ಉತ್ತರ ಹಿಂದುಸ್ತಾನದ ಯಾವನೊಬ್ಬ ರಾಜಪುತ್ರನಿಗೆ ಕೊಡಬಹುದಾಗಿತ್ತು ; ಆದರೆ ಮಗಳು ದೂರ ಹೋಗಬೇಕಾಗುವದರಿಂದ ಆಕೆಯ ಯೋಗಕ್ಷೇಮಕ್ಕೆ ಆಸ್ಪದವು ಉಳಿಯುವದಿಲ್ಲೆಂಬ ಕರ್ನಾಟಕರ ಸ್ವಾಭಾವಿಕವಾದ ಹೆಣ್ಣುಗಳಿಗನುಸರಿಸಿ. ಅವರು ತಮ್ಮ ದರ್ಬಾರದೊಳಗಿನ ಯಾವನೊಬ್ಬ ತರುಣ ಸರದಾರನಿಗೆ ಕೊಡಬೇಕೆಂದು ಯೋಚಿಸಿ ಆರಿಸಿ ರಾಮರಾಜನಿಗೆ ತಮ್ಮ ಮಗಳನ್ನು ಕೊಟ್ಟಿದ್ದರು ! ಅಳಿಯನನ್ನು ಅರಸನ ಯೋಗ್ಯತೆಯವರೆಗೆ ಏರಿಸುವದು ತಮ್ಮ ಕೈಯೊಳಗಿರುತ್ತದೆಂದು ಅವರು ತಿಳಿಕೊಂಡಿದ್ದರು. ಈ ಮಾತು ರಾಮರಾಜನಿಗೂ ಗೊತ್ತಿತ್ತು. ಆದ್ದರಿಂದ ಆತನು ಆತುರ ಪಟ್ಟು ಬೆಳಗಾಗುವ ಹಾದಿಯನ್ನು ನೋಡದೆ ಮೆಹರ್ಜಾನಳ ವಸ್ತ್ರಾಭರಣಗಳ ಪೆಟ್ಟಿಗೆಯನ್ನು ಮುಚ್ಚಿ, ಅದಕ್ಕೆ ಬೀಗಹಾಕಿ ಇಟ್ಟು, ತನ್ನ

ಕುದುರೆಯನ್ನು ತರಿಸಿ ವೇಗದಿಂದ ವಿಜಯನಗರದ ಕಡೆಗೆ ಸಾಗಿದನು.

ಮುಂದೆ ರಾಮರಾಜನಿಗೆ ೩೦ ವರ್ಷಗಳವರೆಗೆ ಮೆಹರ್ಜಾನಳ ಶೋಧವಾಗಲಿಲ್ಲ ! ಆತನು ಈ ಮೂವತ್ತು ವರ್ಷ ಒಂದೇಸಮನೆ ಆಕೆಯನ್ನು ಹುಡುಕಿಸಿದನ್ನೆನ್ನುವ ಹಾಗಿಲ್ಲ. ಮೊದಮೊದಲು ಆತನು ಒಳ್ಳೆ ಆಸಕ್ತಿಯಿಂದ ಆಕೆಯನ್ನು ಹುಡುಕಿಸಿದನು. ಆಕೆಯ ಶೋಧಕ್ಕಾಗಿ ಅಲ್ಲಲ್ಲಿ ಗುಪ್ತಚಾರರನ್ನು ಇಟ್ಟಿದ್ದನು. ಎರಡು ತಿಂಗಳಾದರೂ ಮೆಹರ್ಜಾನಳ ಗೊತ್ತೂ ಹತ್ತಲಿಲ್ಲ, ಧನಮಲ್ಲನ ಗೊತ್ತೂ ಹತ್ತಲಿಲ್ಲ. ಆಗ ಆತನು—”ಹೋದರೆ ಹೋದಳೂ. ನಾನೇನು ಆಕೆಯನ್ನು ಬಿಟ್ಟಿದ್ದಿಲ್ಲ, ಸುಖವನ್ನು ಭೋಗಿಸಬೇಕೆಂದು ಆಕೆಯ ಹಣಬರಹದಲ್ಲಿಯೇ ಬರೆದಿಲ್ಲ, ನಾನು ಮಾಡುವದೇನು?” ಎಂದು ಮನಸ್ಸಿನಲ್ಲಿ ಅಂದುಕೊಂಡು. ಹುಡುಕಿಸುವದನ್ನು ಬಿಟ್ಟುಕೊಟ್ಟನು ; ಆದರೆ ಆಕೆಯ ಹಳವಂಡವು ಮಾತ್ರ ಆತನಿಗೆ ಹೋಗಲಿಲ್ಲ. ಇದು ಕಡತನಕ ಇರತಕ್ಕದ್ದೇ ಎಂದು ರಾಮರಾಜನು ಅಂದುಕೊಳ್ಳುತ್ತಿದ್ದನು. ಹತ್ತು ಹದಿನೈದು ದಿನಗಳಿಗೊಮ್ಮೆ ಆತನು ಕುಂಜವನಕ್ಕೆ ಹೋಗುತ್ತ ಬರುತ್ತಲಿದ್ದನು. ಕುಂಜವನದ ವ್ಯವಸ್ಥೆಯನ್ನು ಮೊದಲಿನಂತೆಯೇ ಇಡಬೇಕೆಂದು ರಾಮರಾಜನ ಕಟ್ಟಪ್ಪಣೆಯಿದ್ದದ್ದರಿಂದ, ಅದರ ವ್ಯವಸ್ಥೆಯಲ್ಲಿ ಹೆಚ್ಚುಕಡಿಮೆಯಾಗಿದ್ದಿಲ್ಲ. ರಾಮರಾಜನು ಮೇಲೆ ಮೇಲೆ ಬರುತ್ತಿರುವನೆಂಬ ಭಯವು ವ್ಯವಸ್ಥಾಪಕರಿಗೆ ಇತ್ತು ಮುಂದೆ ಬರುಬರುತ್ತ ರಾಮರಾಜನ ಆಸಕ್ತಿಯು ಕಡಿಮೆಯಾಯಿತು. ರಾಜಕಾರಣದ ಸಲುವಾಗಿ ಆ ಹಾದಿಯಿಂದ ಹೋದಾಗ ಆತನು ಕುಂಜವನದೊಳಗೆ ಹೋಗಿ, ವ್ಯವಸ್ಥೆಯಲ್ಲಿ ಕೊರತೆಯಾಗಿದ್ದ ಪಕ್ಷದಲ್ಲಿ ವ್ಯವಸ್ಥಾಪಕರಿಗೆ ಸಿಟ್ಟು ಮಾಡುತ್ತಿದ್ದನು. ಹೀಗೆ ಒಂದು ವರ್ಷವು ಕಳೆದುಹೋಯಿತು. ಮತ್ತೂ ಒಂದು ವರ್ಷವು ಕಳೆದುಹೋಯಿತು ಆ ವರ್ಷದಲ್ಲಿ ರಾಮರಾಜನಿಗೆ ಕುಂಜವನದ ಇಲ್ಲವೆ ಮೆಹರ್ಜಾನಳ ಅಥವಾ ಧನಮಲ್ಲನ ಸ್ಮರಣವಾದರೂ ಆಗಿತ್ತೋ, ಇಲ್ಲವೋ, ಎಂಬುದನ್ನು ಹೇಳಲಾಗುವದಿಲ್ಲ. ಕುಂಜವನದ ವ್ಯವಸ್ಥಾಪಕನು ಹತ್ತು-ಹದಿನೈದು ದಿವಸಗಳಿಗೊಮ್ಮೆ ಮುಜುರೆ ಮಾಡಲಿಕ್ಕೆ ಬಂದಾಗ ರಾಮರಾಜನು ಆತನನ್ನು ಕುರಿತು-ಕುಂಜವನದ ವ್ಯವಸ್ಥೆಯು ನೆಟ್ಟಿರುತ್ತದಷ್ಟೇ? ನಾವು ಯಾವಾಗ ಬಂದೇವೆಂಬದರ ನಿಯಮವಿಲ್ಲ. ಜಾಗ್ರತೆಯಿಂದ ವ್ಯವಸ್ಥೆಯನ್ನು ಕಾಯ್ದುಕೊಳ್ಳತಕ್ಕದ್ದು, ಎಂದು ಹೇಳುವನಲ್ಲದೆ ಮೆಹರ್ಜಾನಳ ಅಥವಾ ಧನಮಲ್ಲನ ವಿಷಯವಾಗಿ ಚಕಾರ ಶಬ್ದವನ್ನು ತೆಗೆಯುತ್ತಿದ್ದಿಲ್ಲ.

ಹೀಗಾಗಲಿಕ್ಕೆ ತಕ್ಕ ಕಾರಣವೂ ಒದಗಿತು ಆ ಮಹತ್ವಾಕಾಂಕ್ಷಿಯಾದ ಸರದಾರನಿಗೆ ತನ್ನ ಮಹತ್ವಾಕಾಂಕ್ಷೆಯನ್ನು ಪೂರ್ಣಮಾಡಿಕೊಳ್ಳುವ ಸಮಯವೂ,

ಸಾಮಗ್ರಿಗಳೂ ಅನುಕೂಲವಾದವು. ತಮ್ಮ ಮಗಳನ್ನು ರಾಮರಾಜನಿಗೆ ಲಗ್ನಮಾಡಿಕೊಟ್ಟ ಸ್ವಲ್ಪ ದಿನಗಳಲ್ಲಿಯೇ ಕೃಷ್ಣದೇವರಾಯರು ಅಕಸ್ಮಾತ್ತಾಗಿ ಬೇನೆಬಿದ್ದರು. ಅವರು ರಾಮರಾಜನನ್ನು ತಮ್ಮ ಬಳಿಯಲ್ಲಿ ಕುಳ್ಳಿರಿಸಿಕೊಂಡು ರಾಜ್ಯಕಾರಭಾರವನ್ನು ನಡಿಸಹತ್ತಿದರು. ಇಷ್ಟು ಆಸ್ವದವು ದೊರೆತಕೂಡಲೆ ರಾಮರಾಜನು ತನ್ನ ಲಾಭವನ್ನು ಚೆನ್ನಾಗಿ ಮಾಡಿಕೊಳ್ಳಹತ್ತಿದನು. ಕೃಷ್ಣದೇವರಾಯರ ಮನಸ್ಸಿನ ಒಲವನ್ನರಿತು, ಹೀಗೆ ಹೀಗೆ ಅಪ್ಪಣೆಗಳನ್ನು ಬರೆದಿರುತ್ತೇನೆ, ಎಂದು ಹೇಳಿ ಕೂಡಲೆ ಆಜ್ಞಾಪತ್ರಗಳನ್ನು ಓದಿ ತೋರಿಸಿದನು. ಇದರಿಂದ ಕೃಷ್ಣದೇವರಾಯನು ರಾಮರಾಜನ ಧೈರ್ಯತನಕ್ಕೆ ಮೆಚ್ಚಿ ಆತನನ್ನು ಅಭಿನಂದಿಸ ಹತ್ತಿದನು. ಬೇನೆಯಲ್ಲಿ ಅವರಿಗೆ ಕೆಲಸ ಕಡಿಮೆಯಾಗಿ, ತಮ್ಮ ಮನಸ್ಸಿನಂತೆ ಕೆಲಸವಾದರೆ ಸಾಕಾಗಿತ್ತು. ಮುಂದೆ ಬರಬರುತ್ತ ರಾಮರಾಜನು ಕೃಷ್ಣದೇವರಾಯರ ಒಲವನ್ನು ಲೆಕ್ಕಿಸದೆ, ತನ್ನ ಮನಸ್ಸಿಗೆ ಬಂದಂತೆ ಆಜ್ಞಾಪತ್ರಗಳನ್ನು ಬರೆದು ಹೀಗೆ ಹೀಗೆ ಎಂದು ರಾಯರ ಮುಂದೆ ನಿವೇದಿಸಹತ್ತಿದನು. ರಾಯರ ಪ್ರಕೃತಿಯು ದಿನದಿನಕ್ಕೆ ಅಶಕ್ತವಾಗುತ್ತ ನಡೆದದ್ದರಿಂದಲೂ, ರಾಮರಾಜನ ಮೇಲೆ ಅವರ ಪೂರ್ಣವಿಶ್ವಾಸವಿದ್ದದ್ದರಿಂದಲೂ ರಾಮರಾಜನ ಮಾತಿನ ವಿಷಯವಾಗಿ ಅವರಿಗೆ ವಿಕಲ್ಪವು ಬಾರದಾಯಿತು. ಬರಬರುತ್ತ ರಾಮರಾಜನು ಸ್ವತಂತ್ರವಾಗಿ ರಾಜ್ಯಭಾರವನ್ನು ಸಾಗಿಸಿ, ದಿನಕ್ಕೊಮ್ಮೆ ರಾಯರ ದರ್ಶನಕ್ಕೆ ಬಂದು. ನಡೆದ ವಿಶೇಷ ಸಂಗತಿಗಳನ್ನು ಕುರಿತು ನಾಲ್ಕು ಮಾತುಗಳನ್ನು ಆಡಹತ್ತಿದನು. ರಾಯರಾದರೂ ಪ್ರಕೃತಿಗೆ ಸ್ವಸ್ಥವಿದ್ದರೆ ರಾಮರಾಜನ ಮಾತುಗಳನ್ನು ಕೇಳುತ್ತಿದ್ದರು, ಇಲ್ಲದಿದ್ದರೆ ಅದನ್ನೂ ಕೇಳುತ್ತಿದ್ದಿಲ್ಲ. ಆದ್ದರಿಂದ ರಾಮರಾಜನೇ ವಿಜಯನಗರದ ರಾಜ್ಯದ ಪ್ರತ್ಯಕ್ಷ ರಾಜನಾದನು.

ರಾಮರಾಜನಂಥ ಮಹತ್ವಾಕಾಂಕ್ಷಿಗೆ ಇಂಥ ಪ್ರಸಂಗವು ದೊರೆತ ಬಳಿಕ ಕೇಳುವದೇನು ? ರಾಮರಾಜನು ತನ್ನ ಹಿತವನ್ನು ಸಾಧಿಸಿಕೊಳ್ಳಲಿಕ್ಕೆ ಬರುವ ಹಾಗಿದ್ದಮಟ್ಟಿಗೆ, ಅದನ್ನು ಕಸರಿಲ್ಲದೆ ಸಾಧಿಸಿಕೊಂಡನೆಂದು ಹೇಳಬಹುದು. ಆತನು ತನ್ನ ಅಣ್ಣನಾದ ತಿರುಮಲನಿಗೆ ಸೇನಾಪತಿಯ ಅಧಿಕಾರವನ್ನು ಕೊಡಿಸಿದನು; ಮತ್ತು ಶಾರ್ಙ್ಗದೇವನೆಂಬ ತನ್ನ ಮಿತ್ರನಿಗೆ ಕೃಷ್ಣದೇವರಾಯರ ಖಾಸಗಿ ಕಾರಭಾರಿಯನ್ನಾಗಿ ನಿಯಮಿಸಿದನು. ಒಟ್ಟಿಗೆ, ಅರಸರ ಮುಖ್ಯ ಕಾರಭಾರವು ತನ್ನ ಕೈಯಲ್ಲಿ, ಅರಸರ ಸೈನ್ಯವು ತನ್ನ ಅಣ್ಣನ ಕೈಯಲ್ಲಿ, ಅರಸರ ಖಾಸಗಿ ಕಾರಭಾರವು ತನ್ನ ಮಿತ್ರನ ಕೈಯಲ್ಲಿ ; ಹೀಗಾದ ಬಳಿಕ ಮತ್ತೆ ಬೇಕಾದದ್ದೇನು? ಎಲ್ಲಿಯೂ ಎರಡನೆಯವರ ಕೈಯನ್ನು ಸೇರಿಸಗೊಡಬಾರದೆಂದು ರಾಮರಾಜನು

ನಿಶ್ಚಯಮಾಡಿಕೊಂಡಿದ್ದನು. ಕೃಷ್ಣದೇವರಾಯರಿಗೆ ಒಬ್ಬ ಮಗನಿದ್ದನು. ಮಗನನ್ನು ಪಟ್ಟಕ್ಕೆ ಕುಳಿಸಿ, ಆತನು ರಾಜ್ಯಕಾರಭಾರ ನಡಿಸುವದನ್ನು ಕಣ್ಣುತುಂಬ ನೋಡಿ, “ಹರಿ ಹರಿ” ಎಂದು ಸ್ವಸ್ಥವಾಗಿ ಇರಬೇಕೆಂದು ಅವರು ಇಚ್ಛಿಸುತ್ತಿದ್ದರು. ತಮ್ಮ ಮಗನು ಪಟ್ಟಕ್ಕೆ ಕುಳಿತುಕೊಳ್ಳಲು, ರಾಮರಾಜನು ಮುಖ್ಯ ಕಾರಭಾರಿಯಾಗಿ, ಯಾರ ಬೇಳೆಯನ್ನೂ ಬೇಯಗೊಡದೆ ರಾಜ್ಯವನ್ನು ಸ್ವತ್ರವಾಗಿ ನಡೆಸಿಯಾನೆಂದು ರಾಯರು ಭಾವಿಸಿದ್ದರು, ಆದರೆ ಏನಾಯಿತೋ ತಿಳಿಯದು. ಆ ರಾಜಪುತ್ರನು ವಿಷಪ್ರಯೋಗದಿಂದ ಅಕಸ್ಮಾತ್ತಾಗಿ ಸತ್ತನು. ವಿಷಯಪ್ರಯೋಗವನ್ನು ಯಾರು ಹ್ಯಾಗೆ ಮಾಡಿದರೆಂಬ ಬಗ್ಗೆ ಕೃಷ್ಣದೇವರಾಯರೂ ರಾಮರಾಜನೂ ಒಳ್ಳೆಯ ನಿಗ್ರಹದಿಂದ ಶೋಧಮಾಡಿದರು ; ಆದರೆ ಅವರ ಗೊತ್ತು ಹತ್ತಲಿಲ್ಲ. ಪುತ್ರಶೋಕದಿಂದ ಕೃಷ್ಣದೇವರಾಯರು ಬೇಗನೆ ಮರಣ ಹೊಂದಿದರು. ಅವರ ತರುವಾಯ ಅವರ ಅನುಮತಿಯಿಂದ ಕಾರಾಗೃಹದಲ್ಲಿದ್ದ ಅವರ ತಮ್ಮನೊಬ್ಬನು ಸಿಂಹಾಸನದ ಮೇಲೆ ಕುಳಿರಿಸಲ್ಪಟ್ಟನು.

ಕೃಷ್ಣದೇವರಾಯರಿಗೆ ವಿಜಯನಗರದ ಸಿಂಹಾಸನವು ಅನಾಯಾಸವಾಗಿ ದೊರೆತಿದ್ದಿಲ್ಲ. ಅವರು ತಮಗಿಂತಲೂ ಗಾದಿಯ ಮೇಲೆ ವಿಶೇಷ ಹಕ್ಕು ಇರುವ ತಮ್ಮ ಮೂವರು ತಮ್ಮಂದಿರನ್ನೂ, ಒಬ್ಬ ಅಣ್ಣನ ಮಗನನ್ನೂ ಮಹತ್ಪ್ರಾಂಕ್ಷಿಯಿಂದ ಸೆರೆಯಲ್ಲಿಟ್ಟು ವಿಜಯನಗರದ ಪಟ್ಟವೇರಿದ್ದರು. ತಮ್ಮ ಹೊಟ್ಟೆಯಲ್ಲಿ ಸಂತಾನವಾದದ್ದರಿಂದ, ತಮ್ಮ ತರುವಾಯ ತಮ್ಮ ವಂಶಕ್ಕೆ ಸಿಂಹಾಸನವು ಪ್ರಾಪ್ತವಾಗುವುದೆಂದು ಕೃಷ್ಣದೇವರಾಯರು ತಿಳಿದಿದ್ದರು ; ಆದರೆ ವಿಷಪ್ರಯೋಗದಿಂದ ಮಗನು ಅಕಸ್ಮಾತ್ ಮರಣ ಹೊಂದಿದ್ದರಿಂದ ಅವರ ಎಲ್ಲ ಆಸೆಗಳೂ ಬಯಲಾದವು. ರಾಮರಾಜನ ಮೇಲೆ ರಾಯರ ಪ್ರೀತಿಯು ವಿಶೇಷವಾಗಿತ್ತು. ಈತನು ತಮ್ಮ ಮಗನೊಡನೆ ಸ್ವಾಮಿನಿಷ್ಠೆಯಿಂದ ನಡೆಕೊಂಡು, ತಮ್ಮ ವೈರಿಗಳ, ಹಾಗೂ ತಮ್ಮ ಅಣ್ಣ-ತಮ್ಮಂದಿರ ಆಟವನ್ನು ಸಾಗಿಸಿಕೊಂಡು ಹೋಗುವನೆಂತಲೂ ಕೃಷ್ಣದೇವರಾಯರು ನಂಬಿದ್ದರು; ಆದರೆ ರಾಜಪುತ್ರನ ಆಕಸ್ಮಿಕ ಮರಣದಿಂದ ಅದೆಲ್ಲ ನಿರರ್ಥಕ ಕಲ್ಪನೆಯಾಗಿ ಹೋಯಿತು. ಕೃಷ್ಣದೇವರಾಜರ ಮರಣದಿಂದ ರಾಜ್ಯಕಾರಭಾರದಲ್ಲಿ ಬಹಳ ಹೆಚ್ಚುಕಡಿಮೆಯಾದವು. ಸೆರೆಮನೆಯಲ್ಲಿದ್ದ ಮೂವರು ರಾಜಬಂಧುಗಳಲ್ಲಿ ಅಚ್ಯುತರಾಯನೆಂಬವನ ಪಕ್ಷದ ಜನರು ಖಿಟಾಟೋಪಮಾಡಿ ಆತನನ್ನು ಸಿಂಹಾಸನದ ಮೇಲೆ ಕುಳಿರಿಸಿದರು ; ಆದ್ದರಿಂದ ರಾಮರಾಜನ ಪಕ್ಷವು ಹಿಂದಕ್ಕೆ ಬಿದ್ದು, ಆತನೂ ಆತನ ಅಣ್ಣನೂ, ಆತನ ಮಿತ್ರನೂ ಕೆಲವು ದಿನ

ಅಜ್ಞಾತವಾಸ ಮಾಡಬೇಕಾಯಿತು. ಈ ಅಜ್ಞಾತವಾಸವು ರಾಮರಾಜನಿಗೆ ದುಃಸಹವಾಯಿತು; ಆದರೂ ಆತನು ಅದನ್ನು ಹ್ಯಾಗಾದರೂ ನೀಗಿದನು. ಆ ಅಜ್ಞಾತವಾಸದ ಕಾಲವನ್ನು ಆತನು ಸಕುಟುಂಬ ಕುಂಜವನದಲ್ಲಿ ವಾಸಮಾಡಿ ಕಳೆದನು. ಕುಂಜವನಕ್ಕೆ ಬಂದಬಳಿಕ ಆತನಿಗೆ ಮೆಹರ್ಜಾನಳ ನೆನಪು ಮೇಲೆ ಮೇಲೆ ಆಗಹತ್ತಿತು ; ಆತನು ಸಕುಟುಂಬ ಅಲ್ಲಿ ವಾಸಮಾಡ ಹತ್ತಿದ್ದರಿಂದ, ಮನುಷ್ಯ ಸ್ವಭಾವಕ್ಕನುಸರಿಸಿ ಬರಬರುತ್ತ ಮೆಹರ್ಜಾನಳ ನೆನಪು ಸಹ ಆತನಿಗೆ ಆಗದಹಾಗಾಯಿತು. ಮೆಹರ್ಜಾನಳ ಈ ನೆನಪಿನ ಜತೆಗೆ ರಾಮರಾಜನ ಮಹತ್ವಾಕಾಂಕ್ಷೆ ಮಾತ್ರ ಅಳಿದುಹೋಗಿದ್ದಿಲ್ಲ. ಆತನು ಅಚ್ಯುತರಾಯನ ಆಳಿಕೆಯಲ್ಲಿಯಾದರೂ ತನ್ನ ಕುದುರೆಯನ್ನು ಮುಂದಕ್ಕೆ ನೂಕಿ, ಅಚ್ಯುತರಾಯನನ್ನು ನಾಮಧಾರಿಯಾದ ಅರಸನನ್ನು ಮಾಡಬೇಕೆಂದು ಯತ್ನಿಸಹತ್ತಿದ್ದನು. ಅಚ್ಯುತರಾಯನ ಕಾಲದಲ್ಲಿ ವಿಜಯನಗರದ ಗೌರವವೂ, ದರ್ಪವೂ ತೀರ ಕಡಿಮೆಯಾದವು. ಕೃಷ್ಣದೇವರಾಯನ ಕಾಲದಲ್ಲಿ ವಿಜಯನಗರದ ರಾಯರ ಭಯವು ಯಾವತ್ತು ಮುಸಲ್ಮಾನ ಬಾದಶಹರಿಗೆ ಇತ್ತು. ವಿಜಾಪುರದ ಇಸ್ಮಾಯಿಲ್ ಆದಿಲಶಹನು ಕೃಷ್ಣದೇವರಾಯನ ಕೈಯಿಂದ ವಿಜಯನಗರದ ರಾಜ್ಯದ ಕೆಲವು ಭಾಗವನ್ನು ಕಸಕೊಳ್ಳಬೇಕೆಂದು ಒಂದೆರಡು ಸಾರೆ ಪ್ರಯತ್ನ ಮಾಡಿದ್ದನು ; ಆದರೆ ಕೃಷ್ಣದೇವರಾಯನು ಆತನ ಆಟವನ್ನು ನಡೆಯಗೊಡಲಿಲ್ಲ. ಈ ಪ್ರಸಂಗವು ಓದತಕ್ಕದ್ದಾದ್ದರಿಂದ ಅದನ್ನು ವಾಚಕರ ಸಲುವಾಗಿ ಕೊಡುವೆವು.

ಇಸ್ಮಾಯಿಲ್ ಆದಿಲ್‌ಶಹನು ರಾಯಚೂರು, ಮುದ್ದುಗಲ್ಲಗಿರಿ ಎಂಬ ಎರಡು ಸ್ಥಳಗಳನ್ನು ಕೃಷ್ಣದೇವರಾಯನ ಕೈಯೊಳಗಿಂದ ಕಸಕೊಂಡು ಮುಸಲ್ಮಾನರ ಸಾಮರ್ಥ್ಯವು ಯಥಾಸ್ಥಿತವಿದ್ದಂತೆ ಹಿಂದುಗಳಿಗೆ ತೋರಿಸಬೇಕೆಂದು ಮಾಡಿದನು. ಆತನ ಸೈನ್ಯವು ಆ ಸ್ಥಳಗಳ ಕಡೆಗೆ ಸಾಗಿಬರಹತ್ತಿತು. ಅವೆರಡು ಸ್ಥಳಗಳು ಮೊದಲು ಮುಸಲ್ಮಾನರವು. ಅವನ್ನು ವಿಜಯನಗರದ ರಾಯರು ಗೆದ್ದುಕೊಂಡಿದ್ದರು, ಆದಿಲ್‌ಶಹನ ಈ ದಂಡ ಯಾತ್ರೆಯನ್ನು, ಪೂರ್ಣ ಜಾಗರೂಕನಾಗಿದ್ದ ಕೃಷ್ಣದೇವರಾಯನು ಕೇಳಿ ತನ್ನ ಪ್ರಚಂಡ ಸೈನ್ಯವನ್ನು ಸಿದ್ಧಗೊಳಿಸಿದನು, ಕೃಷ್ಣದೇವರಾಯನ ಕಾಲದಲ್ಲಿ ವಿಜಯನಗರದ ಸಾಮ್ರಾಜ್ಯದ ಸಾಮರ್ಥ್ಯವು ಅಧಿಕವಾಗಿತ್ತು. ಅದಿಲಶಹನು ದಂಡು ಸಾಗಿಸಿಕೊಂಡು ಬಂದಬಂದಂತೆ, ಕೃಷ್ಣದೇವರಾಯನೂ ತನ್ನ ಪ್ರಚಂಡ ಸೈನ್ಯವನ್ನು ಅದಕ್ಕೆ ಎದುರಾಗಿ ಸಾಗಿಸಿಕೊಂಡು ನಡೆದನು ಆದಿಲಶಹನು ತೀರ ಸನಿಯಕ್ಕೆ ಬಂದನೆಂಬ ಸುದ್ದಿಯನ್ನು ಕೇಳಿ, ಕೃಷ್ಣದೇವರಾಯನು ಕೃಷ್ಣೆಯ ಈಚೆಯ ದಂಡೆಯಲ್ಲಿ ತನ್ನ

ಸೈನ್ಯದ ಬೀಡು ಬಿಟ್ಟನು. ಆತನನ್ನು ಹಲವು ಜನ ಹಿಂದೂ ಮಾಂಡಲಿಕ ರಾಜರು ತಮ್ಮ ತಮ್ಮ ಸೈನ್ಯಗಳೊಡನೆ ಅಭಿಮಾನದಿಂದ ಬಂದು ಕೂಡಿಕೊಂಡಿದ್ದರು. ಕೃಷ್ಣದೇವರಾಜನ ಈ ಸಿದ್ಧತೆಯನ್ನು ನೋಡಿ ಆದಿಲಶಹನು ಬೆದರಿ, ಹಿಂದಿರುಗಿ ಹೋಗುವದು ಯುಕ್ತವಾಗಿತ್ತು ; ಹಾಗೆ ಮಾಡಬೇಕೆಂದು ಆತನ ಕಡೆಯ ತಿಳಿವಳಿಕೆಯ ಸರದಾರರೂ ಹೇಳಿದರು ; ಆದರೆ ಮುಂದಕ್ಕಿಟ್ಟ ಹೆಜ್ಜೆಯನ್ನು ಹಿಂದಕ್ಕಿಡುವದು ಆ ಅಭಿಮಾನಿ ಪುರುಷನ ಮಾನಕ್ಕೆ ಸಾಲಿಲ್ಲ. ಆತನು ತಾನು ಹಿಂದಿರುಗಿ ಹೋಗಿಲಿಕ್ಕಿಲ್ಲೆಂದು ನಿಶ್ಚಯಿಸಿ ತನ್ನ ಏಳು ಸಾವಿರ ಮುಸಲ್ಮಾನ ಸೈನ್ಯಕ್ಕೆ, ತಾನು ಅಪ್ಪಣೆ ಕೊಟ್ಟ ಕೂಡಲೆ ಕೃಷ್ಣಾ ನದಿಯನ್ನು ದಾಟಿ ಶತ್ರುಗಳ ಮೇಲೆ ಬೀಳಬೇಕೆಂದು ಅಪ್ಪಣೆ ಮಾಡಿದನು. ನದಿಯನ್ನು ದಾಟುವದಕ್ಕಾಗಿ ಮುಸಲ್ಮಾನರು ತೆಪ್ಪಗಳನ್ನು ಕಟ್ಟಹತ್ತಿದರು. ಹೀಗಿರುವಾಗ ಒಂದು ದಿನ ಆದಿಲಶಹನು ತನ್ನ ಡೇರೆಯಲ್ಲಿ ಸ್ವಸ್ಥ ವಿಶ್ರಾಂತಿಯನ್ನು ಹೊಂದುತ್ತ ಕುಳಿತಿರಲು, ಯಾರೋ ಹೊರಗೆ- “ಏಳಪ್ಪಾ ನಿನ್ನ ಕೈಯೊಳಗಿನ ಸುವರ್ಣ ಪಾತ್ರೆಯನ್ನು ಹಾರಿಸಿ ಮಣ್ಣುಗೂಡಿಸುವದೊಳಗೆ ಅದರಲ್ಲಿ ಆನಂದರೂಪವಾದ ಮದ್ಯವನ್ನು ತುಂಬಿ ಪ್ರಾಶನ ಮಾಡು” ಎಂಟು ಮಂಜುಲ ಸ್ವರದಿಂದ ಹಾಡುವದು ಆತನ ಕಿವಿಗೆ ಬಿದ್ದಿತು. ಅದನ್ನು ಕೇಳಿದ ಕೂಡಲೆ ಸುಲ್ತಾನನು ಅಕಸ್ಮಾತ್ ಸ್ಫೂರ್ತಿಗೊಂಡು- “ಅಲ್ಲಾನು ಈ ಗಾಯನದ ರೂಪದಿಂದ ನನಗೆ ನನ್ನ ಮನಸ್ಸಿನ ಕೋರಿಕೆಯನ್ನು ಪೂರ್ಣಮಾಡಿಕೊಳ್ಳಲಿಕ್ಕೆ ಇದು ಒಳ್ಳೆ ಸಮಯವೆಂದು ಸೂಚಿಸುತ್ತಾನೆಂದು” ತಿಳಿದು, ತನ್ನ ಜತೆಗಾರರೊಡನೆ ರಾತ್ರಿ ಯಥೇಚ್ಛ ಮದ್ಯಪಾನ ಮಾಡಿ, ಅಮಲು ತಲೆಗೇರಿರಲು, ಹಿಂದುಮುಂದಿನ ವಿಚಾರ ಮಾಡದೆ ಒಮ್ಮೆಲೆ ತನ್ನ ಸೈನಿಕರಿಗೆ- “ನೀವು ಈಗಲೆ ನದಿಯನ್ನು ದಾಟಿ ಶತ್ರುಗಳ ಮೇಲೆ ಬೀಳಬೇಕೆಂದು” ಅಜ್ಞಾಪಿಸಿದನು. ಆಗ ವಿಚಾರವಂತ ಸರದಾರರು ಇದು ಯೋಗ್ಯವಲ್ಲೆಂದು ಸುಲ್ತಾನನಿಗೆ ಬಹಳವಾಗಿ ಹೇಳಿದರು ; ಮತ್ತು ಹೀಗೆ ಅವಿಚಾರದಿಂದ ಶತ್ರುಗಳ ಮೇಲೆ ಬಿದ್ದರೆ, ಒಬ್ಬರೂ ತಿರುಗಿ ಹೋಗಲಿಕ್ಕಿಲ್ಲೆಂತಲೂ ಅವರು ಸ್ಪಷ್ಟವಾಗಿ ಸುಲ್ತಾನನಿಗೆ ಆಗ ಎಚ್ಚರವು ಹುಟ್ಟಿಲ್ಲ. ಆತನು ಪುನಃ ತನ್ನ ಸೈನಿಕರಿಗೆ- “ಈಗ ಸಿದ್ಧವಾಗಿದ್ದ ತೆಪ್ಪಗಳ ಮೇಲಿಂದ ಹೋಗಬಹುದಾದಷ್ಟು ಸೈನಿಕರು ಹೋಗಲಿ, ಉಳಿದವರು ಆನೆಯ ಮೇಲಿಂದ ಹೋಗಲಿ. ಇಂದು ಬೆಳಗಾಗುವುದರೊಳಗಾಗಿ ಶತ್ರುಗಳ ಮೇಲೆ ಬೀಳಲಿಕ್ಕೇ ಬೇಕು,” ಎಂದು ಆಜ್ಞಾಪಿಸಿದನು. ಹೀಗೆ ಮಾಡಿದರೆ ನಾಶವಾದೀತೆಂದು ಸರದಾರರು ಮತ್ತೆ ಹೇಳಿದರು ; ಆದರೆ ಸುಲ್ತಾನನು ಅದಕ್ಕೆ ಒಪ್ಪಲಿಲ್ಲ. ತಾನು ಮುಂದೆ ಹೋಗಿದ್ದರೆ,

ಸೈನಿಕರು ಹುರಿದುಂಬರೆಂದು ತಿಳಿದು. ಸುಲ್ತಾನನು ಇಬ್ಬರು ಸರದಾರರೊಡನೆ ಆನೆಯನ್ನು ಏರಿ ತಾನು ಸ್ವತಃ ಕೃಷ್ಣೆಯ ಪ್ರವಾಹದಲ್ಲಿ ದುಮುಕಿದನು. ಅದನ್ನು ನೋಡಿ ಉಳಿದ ಸರದಾರರೂ ಸುಲ್ತಾನನನ್ನು ಹಿಂಬಾಲಿಸಿದರು, ಎರಡು ಸಾರೆ ತೆಪ್ಪಗಳ ಮೇಲಿಂದ ಸೈನಿಕರು ಈಚೆಯ ದಂಡೆಯನ್ನು ಕಂಡರು. ಇನ್ನೂರಾ ಐವತ್ತು ಆನೆಗಳೂ ಸುದೈವದಿಂದ ಏನೂ ಅಪಾಯವನ್ನು ಹೊಂದದೆ ಸುರಕ್ಷಿತವಾಗಿ ಕೃಷ್ಣೆಯನ್ನು ದಾಟಿ ಆಚೆಯ ದಂಡೆಗೆ ಬಂದವು. ಅಷ್ಟರಲ್ಲಿ ಈ ಸುದ್ದಿಯು ಕೃಷ್ಣದೇವರಾಯನಿಗೆ ಹತ್ತಲು, ಆತನ ಆಜ್ಞೆಯಿಂದ ಹಿಂದೂ ಸೈನಿಕರು ಮುಸಲ್ಮಾನರ ಮೇಲೆ ಒಳ್ಳೇ ಕಸುವಿನಿಂದ ಬಿದ್ದರು. ಹಿಂದುಗಳ ಹೊಡೆತದಿಂದ ಮುಸಲ್ಮಾನರಿಗೆ ತಿರುಗಿ ಹೋಗಲಿಕ್ಕೂ ಆಸ್ಪದ ದೊರೆಯದಾಯಿತು, ಆಗ ಅವರು ಹಂಗುದೊರೆದು ಒಳ್ಳೇ ಶೌರ್ಯದಿಂದ ಕಾದಿದರು ; ಹಿಂದೂ ಜನರ ಪ್ರಚಂಡ ಸೈನ್ಯದ ಮುಂದೆ ಅವರ ಆಟ ನಡೆಯಲಿಲ್ಲ, ಸುಲ್ತಾನನಾದರೂ ಜೀವದಿಂದ ಪಾರಾಗುವನೋ ಇಲ್ಲವೋ. ಎಂಬ ಭಯವು ಮುಸಲ್ಮಾನರ ಸೈನಿಕರಲ್ಲಿ ಉತ್ಪನ್ನ ವಾಯಿತು. ಆಗ ಬಾದಶಹನ ಆನೆಯನ್ನು, ಅವನ ಸರದಾರರು ಹಿಂದಕ್ಕೆ ತಿರುಗಿಸಿ ಕೃಷ್ಣೆಯಲ್ಲಿ ನೂಕಿದರು. ಪ್ರವಾಹದ ಎದುರಿಗೆ ಹೋಗುವ ಪ್ರಸಂಗ ಬಂದದ್ದರಿಂದ ಸುಲ್ತಾನನ ಆನೆಯು ಬಹು ಕಷ್ಟದಿಂದ ಈಜಿ ಪಾರಾಗಿ, ಆಚೆಯ ದಂಡೆಗೆ ಹೋಯಿತು. ಮುಸಲ್ಮಾನರ ದಂಡಿನಲ್ಲಿ ಏಳು ಜನರು ಮಾತ್ರ ಪಾರಾದರು ! ಉಳಿದವರೆಲ್ಲ ರಣಭೂಮಿಯಲ್ಲಿ ಬಿದ್ದರು.

ಹೀಗೆ ಬಡಿತವನ್ನು ತಿಂದು ಮಿತಿಯಿಲ್ಲದೆ ಸೈನ್ಯವನ್ನು ಹಾಳೂ ಮಾಡಿಕೊಂಡು ಓಡಿಹೋಗಬೇಕಾದದ್ದರಿಂದ, ಇಸ್ಮಾಯಿಲ್ ಆದಿಲಶಹನಿಗೆ ಬಹಳ ಪಶ್ಚಾತ್ತಾಪವಾಯಿತು. ಯೋಗ್ಯಜನರ ಹಿತದ ಮಾತನ್ನು ಮೀರಿ ಹೋದದ್ದರ ಪ್ರಾಯಶ್ಚಿತ್ತವು ಆತನಿಗೆ ಚೆನ್ನಾಗಿ ಆದಂತಾಯಿತು. ಈಗ ತನಗಾದ ಅಪಮಾನದ ಸೇಡು ತೀರಿಸಿಕೊಳ್ಳುವವರೆಗೆ ಸಾರಾಯಿಯನ್ನು ಮುಟ್ಟಲಿಕ್ಕಿಲ್ಲೆಂದು ಆತನು ಪ್ರತಿಜ್ಞೆ ಮಾಡಿದನು ; ಆದರೆ ಆಗ ಆತನ ಆಟವು ಏನೂ ನಡೆಯುವ ಹಾಗಿದ್ದಿಲ್ಲ. ಆತನು ಅಸದಖಾನನೆಂಬ ಹೆಸರಿನ ಸರದಾರನ ಯೋಗ್ಯವಾದ ಸೂಚನೆಯಂತೆ ವಿಜಾಪುರದ ಹಾದಿಯನ್ನು ಹಿಡಿದನು. ಈ ಜಯದಿಂದ ವಿಜಾಪುರದ ಇಸ್ಮಾಯಿಲ್ ಆದಿಲಶಹನಿಗಷ್ಟೇ ಅಲ್ಲ, ಯಾವತ್ತು ಬಾಮನಿಯ ಬಾದಶಹರಿಗೆ ವಿಜಯನಗರದ ರಾಯರ ಭಯವು ಚೆನ್ನಾಗಿ ಕುಳಿತಿತು. ಇನ್ನು ಕೆಲವು ವರ್ಷಗಳವರೆಗಾದರೂ ಹಿಂದೂ ಜನರ ಸಂಗಡ ಯುದ್ಧಮಾಡುವದು ಅಶಕ್ಯವೆಂದು ಅವರು ತಿಳಿಕೊಂಡರು. ಈ ಭಯದ ಸಂಗಡ ಆ ಬಾಮನಿ ಬಾದಶಹರಲ್ಲಿ ಒಂದು ಪ್ರಕಾರದ ಜಾಗೃತಿಯೂ

ಉತ್ಪನ್ನವಾಯಿತೆಂದು ಹೇಳಬಹುದು, ಕೃಷ್ಣರಾಯನು, ಅಥವಾ ವಿಜಯನಗರದ ಬೇರೊಬ್ಬ ರಾಯನು ಪ್ರಬಲನಾಗಿ ಮಹಾ ಸಾಹಸದಿಂದ ಮುಸಲ್ಮಾನರ ನಾಶವನ್ನು ಮಾಡಬಹುದಾದ್ದರಿಂದ, ವಿಜಯನಗರದ ರಾಯರ ಸಮಾಚಾರ ತೆಗೆದುಕೊಳ್ಳುವ ಬಾಬಿನಲ್ಲಿಯಾದರೂ ತಾವೆಲ್ಲರೂ ಒಕ್ಕಟ್ಟಿನಿಂದ ನಡೆಯಬೇಕೆಂದು ಅವರು ತಮ್ಮೊಳಗೆ ಗೊತ್ತುಮಾಡಿಕೊಂಡರು. ಹೀಗೆ ಅವರು ಒಂದಾದದ್ದು ವಿಜಯನಗರದ ರಾಜ್ಯಕ್ಕೆ ಘಾತಕವಾದದ್ದಲ್ಲದೆ, ವಿಜಯನಗರದ ರಾಯರ ಮಿತಿಮೀರಿದ ಸೊಕ್ಕೂ ವಿಜಯನಗರದ ರಾಜ್ಯದ ನಾಶಕ್ಕೆ ಕಾರಣವಾಯಿತು. ಇರಲಿ, ಇತ್ತ ಜಯಶಾಲಿಯಾದ ಕೃಷ್ಣದೇವರಾಯನು, ಬಹು ಸಂತೋಷದಿಂದ ರಾಯಚೂರನ್ನು ಪ್ರವೇಶಿಸಿದನು. ಅತನು ಪಟ್ಟಣದೊಳಗಿನ ಜನರಿಗೆ ಬಹು ಪ್ರೇಮದಿಂದ ಅಭಯವನ್ನು ಕೊಟ್ಟು, ಜನರ ಮನಸ್ಸಿನಲ್ಲಿ ತನ್ನ ವಿಷಯವಾಗಿ ವಿಶ್ವಾಸವನ್ನುಂಟು ಮಾಡಿಕೊಂಡನು ; ಆದರೆ ಆದಿಲಶಹನು ಕಳಿಸಿದ ವಕೀಲನ ಸಂಗಡ ಮಾತ್ರ ಆತನು ಬಹಳ ಸೊಕ್ಕಿನಿಂದ ನಡೆದುಕೊಂಡನು ಒಂದು ತಿಂಗಳವರೆಗೆ ಆ ವಕೀಲನಿಗೆ ರಾಯನು ದರ್ಶನವನ್ನೇ ಕೊಡಲಿಲ್ಲ. ಆ ಮೇಲೆ ದರ್ಶನ ಕೊಟ್ಟರೂ, ಆ ವಕೀಲನನ್ನು ಬಹಳವಾಗಿ ಅವಮಾನಗೊಳಿಸಿದನು. ಇದರಿಂದ ಉರಿಯಲ್ಲಿ ಎಣ್ಣೆ ಸುರಿವಿದ ಹಾಗಾಯಿತು. ಆದಿಲಶಹನಂತೆ ಬೇರೆ ಮುಸಲ್ಮಾನ ಬಾದಶಹರೂ ಕೃಷ್ಣದೇವರಾಯನ ಕಡೆಗೆ ತಮ್ಮ ವಕೀಲರನ್ನು ಕಳಿಸಿದರು : ಆದರೆ ಅರಸನಾಗಲಿ, ಆತನ ಕೈ ಕೆಳಗಿನ ಜನರಾಗಲಿ ಆ ವಕೀಲರಿಗಾದ ರೀತಿಯೇ ಮಾಡಿದರು. ಹಾಗಾಗಿ ಎಲ್ಲ ಮುಸಲ್ಮಾನ ಬಾದಶಹರ ಮನಸ್ಸು ನೋಯಲಿಕ್ಕೆ ಇದೊಂದು ಕಾರಣವಾಯಿತು ; ಕೃಷ್ಣದೇವರಾಯನು ಇಸ್ಕಾಯಿಲ್ ಆದಿಲ್‌ಶಹನ ವಕೀಲನ ಸಂಗಡ ಆತನ ಒಡೆಯನಿಗೆ, “ನೀನು ನನ್ನ ದರ್ಶನಕ್ಕೆ ಬಂದು ಮುಜುರೆ ಮಾಡಿ ನನ್ನ ಚರಣವನ್ನು ಚುಂಬಿಸಿದರೆ ನಾನು ಗೆದ್ದು ಕೊಂಡಿದ್ದ ನಿನ್ನ ರಾಜ್ಯವನ್ನೆಲ್ಲ ನಿನಗೆ ತಿರುಗಿ ಕೊಡುವೆನು” ಎಂದು ಹೇಳಿಕಳಿಸಿದನು. ಇದಕ್ಕೆ ಆದಿಲಶಹನು ಒಪ್ಪಿಕೊಳ್ಳಲಿಲ್ಲೆಂಬುದಂತು ಸರಿಯೇ; ಇದರಿಂದ ಯಾವತ್ತು ಮುಸಲ್ಮಾನ ಬಾದಶಹರು ಅವಮಾನಿತರಾಗಿ ವಿಜಯನಗರದ ರಾಜ್ಯದ ಮೇಲೆ ಬೆಂಕಿಯನ್ನು ಮಾತ್ರ ಕಾರಹತ್ತಿದರು. ಆದಿಲಶಹನು ತನ್ನ ಮಾತು ನಡೆಸಲಿಲ್ಲೆಂದು ಕೃಷ್ಣದೇವರಾಯನು ಆತನ ರಾಜ್ಯದ ಮೇಲೆ ದಂಡೆತ್ತಿಹೋಗಿ, ಆತನನ್ನು ಹಿಂದಕ್ಕೆ ಸರಿಸುತ್ತ ಸರಿಸುತ್ತಾ ವಿಜಾಪುರವನ್ನು ಮುತ್ತಿ ಅದನ್ನು ಕೈವಶ ಮಾಡಿಕೊಂಡನು. ಕೆಲವು ದಿನಗಳವರೆಗೆ ರಾಯನು ವಿಜಾಪುರದಲ್ಲಿ ಇದ್ದು, ಆದಿಲಶಹನ ಸೆರೆಯಲ್ಲಿದ್ದ ಮೊದಲಿನ ದಕ್ಷಿಣದ ಸುಭೇದಾರರ ಮೂವರು ಮಕ್ಕಳ ಬಂಧವಿಮೋಚನ

ಮಾಡಿದನು. ಅವರಲ್ಲಿ ಹಿರಿಯಮಗನನ್ನು ವಿಜಾಪುರದ ಪಟ್ಟದಮೇಲೆ ಕುಳ್ಳಿರಿಸಿ. ಆತನನ್ನೆ ದಕ್ಷಿಣದ ಶಹನನ್ನಾಗಿ ಮಾಡಬೇಕೆಂತಲೂ ರಾಯನು ಯೋಚಿಸಿದನು ; ಆದರೆ ಅದು ಸಾಧಿಸಲಿಲ್ಲ. ಇದರಿಂದ ಬಾಮನಿ ಬಾದಶಹರ ಮನಸ್ಸಿನೊಳಗಿದ್ದ ವಿಜಯನಗರದ ರಾಜ್ಯದ ಮೇಲಿನ ದ್ವೇಷವು ಮಾತ್ರ ಮತ್ತಷ್ಟು ಹೆಚ್ಚಾಯಿತು. ಹೀಗಿರುವಾಗ ಕೃಷ್ಣದೇವರಾಯನ ಮರಣವಾರ್ತೆಯು ಕಿವಿಗೆ ಬೀಳಲು ಯಾವತ್ತು ಮುಸಲ್ಮಾನ ಬಾದಶಹರಿಗೆ ಬಹಳ ಸಂತೋಷವಾದದ್ದರಲ್ಲಿ ಆಶ್ಚರ್ಯವಿಲ್ಲ. ಅದರಲ್ಲಿ ಅಚ್ಚುತರಾಯನಂಥ ಪುಕ್ಕರು ವಿಜಯನಗರದ ಸಿಂಹಾಸನವೇರಿದ್ದಂತು ಮುಸಲ್ಮಾನರ ಹಿತಸಾಧನಕ್ಕೆ ಮತ್ತಷ್ಟು ಅನುಕೂಲವಾದಂತಾಗಿ, ವಿಜಯನಗರದ ರಾಜ್ಯದ ವಿನಾಶಾಂಕುವು ಬೆಳೆದು, ಅದು ವೃಕ್ಷದ ಸ್ವರೂಪವನ್ನು ಹೊಂದಿತು.

* * * *



೯ನೆಯ ಪ್ರಕರಣ

ಒಳಸಂಚುಗಳು

ತನ್ನನ್ನು ಸೆರೆಮನೆಯಲ್ಲಿಟ್ಟದ್ದಕ್ಕಾಗಿ ಕೃಷ್ಣದೇವರಾಯನ ಮೇಲೆ ಅಚ್ಯುತರಾಯನ ಸಿಟ್ಟು ವಿಶೇಷವಾಗಿದ್ದದರಿಂದ, ಅಚ್ಯುತರಾಯನು ತಾನು ಸಿಂಹಾಸನವೇರಿದ ಕೂಡಲೆ ಕೃಷ್ಣದೇವರಾಯನ ಪಕ್ಷದ ರಾಮರಾಜನೇ ಮೊದಲಾದವರನ್ನು ಅಧಿಕಾರದಿಂದ ದೂರ ಮಾಡಿದನು. ಅಚ್ಯುತರಾಯನು ಪುಕ್ಕ ಸ್ವಭಾವದವನು, ರಾಜ್ಯಕಾರಭಾರಕ್ಕೆ ಎಷ್ಟುಮಾತ್ರವೂ ಯೋಗ್ಯನಾದವನಲ್ಲ. ಆತನು ಎರಡನೆಯವರ ಬೊಗಸೆಯಿಂದ ನೀರು ಕುಡಿಯುವ ಯೋಗ್ಯತೆಯ ಮನುಷ್ಯನಾದದ್ದರಿಂದ, ಯಾವತ್ತು ರಾಜ್ಯಕಾರಭಾರವು ಆತನ ಹೊಸ ಮಂತ್ರಿಯಾದ ಹೋಜೆ ತಿರುಮಲರಾಯನ ಕೈಸೇರಲು, ಅವನೇ ನಿಜವಾದ ರಾಜನಾದನು. ತಿರುಮಲನಲ್ಲಿ ಕರ್ತೃತ್ವ ಶಕ್ತಿಯು ಲೇಶವಾದರೂ ಇದ್ದಿಲ್ಲ ; ಆದರೆ ಡಾಲು ಬಹಳ. ಬಾಯಿಂದ ದೊಡ್ಡ ದೊಡ್ಡ ಮಾತುಗಳಾಡುವುದು ಹೆಚ್ಚು. ಬರುಬರುತ್ತ ಆತನ ಸೊಕ್ಕಿನ ನಡತೆಗೆ ಅವನ ಪಕ್ಷದ ಜನರುಸಹ ಬೇಸತ್ತರು. ಯಾವಾಗ ಯಾರ ಅಪಮಾನವಾದೀತೆಂಬುದರ ನಿಯಮ ಉಳಿಯಲಿಲ್ಲ. ತಿರುಮಲನ ಪ್ರೀತಿಯ ಸೇವಕನಾದ ಮಣಿಮಲ್ಲನೆಂಬವನ ಪ್ರಸ್ಥವು ಹೆಚ್ಚಾಯಿತು ; ಮಣಿಮಲ್ಲನ ಒಪ್ಪಿಗೆಯ ಹೊರತು ರಾಜ್ಯಕಾರಭಾರದ ಒಂದು ಕಡ್ಡಿ ಕೂಡ ಕದಲದಾಯಿತು. ರಾಜದರ್ಬಾರದೊಳಗಿನ ದೊಡ್ಡ ದೊಡ್ಡ ಜನರು ಕೂಡ ಮಣಿಮಲ್ಲನ ಮರ್ಜಿಯನ್ನು ಹಿಡಿಯಬೇಕಾಯಿತು. ಇದು ಬಹು ಜನರಿಗೆ ಸಹನವಾಗಲಿಲ್ಲ. ಕೆಲವರು ಈ ಸ್ಥಿತಿಯು ಹಿತಕರವಾದದ್ದಲ್ಲವೆಂದು ತಿರುಮಲನಿಗೆ ಹೇಳಲು, ಅದರಿಂದ ಪ್ರಯೋಜನವಾಗುವದೊತ್ತಟ್ಟಿಗೆ ಉಳಿದು. ತಿರುಮಲನು ಆ ಎಲ್ಲ ಸಂಗತಿಯನ್ನು ಮಣಿಮಲ್ಲನಿಗೆ ತಿಳಿಸಿದ್ದರಿಂದ, ಆ ಜನರ ಮೇಲೆ ಮಣಿಮಲ್ಲನ ಡಂಕು ಮಾತ್ರ ಕುಳಿತಿತು ! ದರ್ಬಾರದ ಈ ಸ್ಥಿತಿಯು, ಹೊಂಚುಹಾಕಿಕೊಂಡು ಕುಳಿತಿದ್ದ ರಾಮರಾಜನ ಕಾರ್ಯಸಾಧನಕ್ಕೆ ಬಹಳ ಅನುಕೂಲವಾಯಿತು. ಆತನು ಮೊದಲು ಅಚ್ಯುತರಾಯನ ಪಕ್ಷಕಟ್ಟಿದ ಹಾಗೆ ತೋರಿಸಿ, ತಿರುಮಲನ ನಿಂದೆಯನ್ನು

ಜನರ ಮುಂದೆ ಮಾಡಹತ್ತಿದನು. ಮುಂದೆ ಬರುಬರುತ್ತ ತಿರುಮಲನನ್ನು ಶ್ಲಾಘಿಸಹತ್ತಿ, ಮಣಿಮಲ್ಲನನ್ನು ನಿರಾಕರಿಸಹತ್ತಿದನು. ಮೊದಮೊದಲಿಗೆ ಇದರಿಂದ ಏನೂ ಪ್ರಯೋಜನವಾಗದಿದ್ದರೂ ಬರಬರುತ್ತ ಜನರು ರಾಮರಾಜನ ಮಾತಿಗೆ ಒಪ್ಪಿಕೊಳ್ಳಹತ್ತಿದರು, “ಅಚ್ಯುತರಾಯನೂ ಅಲ್ಲ. ತಿರುಮಲನೂ ಅಲ್ಲ. ಮಣಿಮಲ್ಲನಂಥ ಕ್ಷುದ್ರಮನುಷ್ಯನು ರಾಜ್ಯದ ಸೂತ್ರಗಳನ್ನಲ್ಲಾಡಿಸಿ ದೊಡ್ಡ ದೊಡ್ಡ ವಂಶ್ಯಾರ್ಥ ಸ್ಥರ, ಹಾಗೂ ಶೂರರ ಅಪಮಾನ ಮಾಡುವದು ಯೋಗ್ಯವಾಗಬಹುದೋ,” ಎಂದು ರಾಮರಾಜನು ಜನರನ್ನು ಕೇಳಹತ್ತಿದನು. ರಾಮರಾಜನ ಮಾತು ಬಹುಜನರಿಗೆ ಒಪ್ಪಿಗೆಯಾಗಿ, ಬರಬರುತ್ತ ರಾಮರಾಜನ ಪಕ್ಷವು ಸಮರ್ಥವಾಗ ಹತ್ತಿತ್ತು, ಹೀಗೆ ತನ್ನ ವನಸ್ಥಿನಂತೆ ಎಲ್ಲ ಅನುಕೂಲತೆಯಾದದ್ದನ್ನು ನೋಡಿ, ರಾಮರಾಜನು ಒಂದು ದಿನ ಬಂಡಾಯವನ್ನು ಹೂಡಿ ತಿರುಮಲರಾಯನನ್ನು ಸೆರೆಹಿಡಿದು, ಆತನನ್ನು ಕಾರಾಗೃಹದಲ್ಲಿಡಬೇಕೆಂದು ಮಾಡಿದನು; ಆದರೆ ಈ ಸಂಗತಿಯು ಗುಪ್ತವಾಗಿ ಉಳಿಯಲಿಲ್ಲ, ತಿರುಮಲನ ಕಿವಿಗೆ ಮುಟ್ಟಿತು. ಆಗ ಆತನು ಗಾಬರಿಯಾಗಿ ಮುಂದೆಗಾಣದೆ ಆಲೋಚಿಸಹತ್ತಿದನು.

ಹಿಂದಿನ ಪ್ರಕರಣದಲ್ಲಿ ಹೇಳಿದಂತೆ, ವಿಜಯನಗರದ ರಾಯರ ಸೇಡು ತೀರಿಸಿಕೊಳ್ಳಲಿಕ್ಕೆ ಹೊಂಚುಹಾಕಿದ್ದ ವಿಜಾಪುರದ ಇಬ್ರಾಹಿಮ ಆದಿಲ ಶಹನು, ಈಗ ತುಂಗಭದ್ರೆಯ ಆಚೆಯಲ್ಲಿದ್ದ ದರ್ಗೆಯಲ್ಲಿ ತನ್ನ ಸೈನ್ಯದ ತಳ ಊರಿದ್ದನು, ಆತನು ಹೊತ್ತು ನೋಡಿ ವಿಜಯನಗರವನ್ನು ಕೈವಶ ಮಾಡಿಕೊಳ್ಳತಕ್ಕವನಿದ್ದನು. ವಿಜಯನಗರದೊಳಗಿನ ಈ ಅಂತಃಕಲಹದ ಸುದ್ದಿಗಳು ಕ್ಷಣಶಃ ಮುಟ್ಟುವಂತೆ ಆತನು ಗುಪ್ತಚಾರರನ್ನಿಟ್ಟಿದ್ದನು. ಇತ್ತ ಮೊದಲೇ ಗಾಬರಿಯಾಗಿದ್ದ ತಿರುಮಲನಿಗೆ ಹೆಚ್ಚು ಹೆಚ್ಚು ಭಯಂಕರವಾದ ಒಳಸಂಚಿನ ಸುದ್ದಿಗಳೂ ಮುಟ್ಟಹತ್ತಿದವು. ತನ್ನ ಮೇಲೆ ಎಲ್ಲರೂ ತಿರುಗಿಬಿದ್ದು ತನ್ನನ್ನೂ, ಅಚ್ಯುತರಾಯನನ್ನೂ ಇನ್ನೂ ನಾಲ್ಕೆಂಟು ದಿನಗಳಲ್ಲಿ ಹಿಡಿದು ಕೊಲ್ಲುವರೆಂಬ ವರ್ತಮಾನವನ್ನು ಸಹ ಆತನು ಕೇಳಿದನು. ತನ್ನ ಪ್ರಾಣರಕ್ಷಣೆ ಮಾಡಿಕೊಳ್ಳುವದಕ್ಕಾಗಿ ಬೇಕಾದದ್ದನ್ನು ಮಾಡಿಕೊಳ್ಳಲಿಕ್ಕೆ ಆತನು ಸಿದ್ಧನಾದನು. ಆಗ ಮಣಿಮಲ್ಲನು ತಿರುಮಲನಿಗೆ ನೀವು ಆದಿಲಶಹನನ್ನು ವಿಜಯನಗರಕ್ಕೆ ಕರೆಸಿಕೊಂಡು, ಆತನ ಸೈಹವನ್ನು ಸಂಪಾದಿಸಿರಿ; ಅಂದರೆ ಎಲ್ಲ ಅರಿಷ್ಟವು ಹಿಂಗುವದು, ಎಂದು ಹೇಳಿದನು. ವಿವೇಕಭ್ರಷ್ಟನಾದ ತಿರುಮಲನಿಗೆ ಕ್ಷುದ್ರ ಮಣಿಮಲ್ಲನ ಈ ಅದೂರದರ್ಶಿತನದಲ್ಲಿ ದೋಷಗಳು ತೋರಿಲಿಲ್ಲ. ಹೀಗೆ ಮಾಡಿದರೆ, ಮುಂದೆ ಸುಲ್ತಾನನನ್ನು ತಿರುಗಿ ಕಳಿಸಲಿಕ್ಕೆ ಎಷ್ಟು

ಕಠಿಣವಾದೀತೆಂಬುದರ ಎಚ್ಚರವು ಆ ತಿಳಿಗೇಡಿ ಮಂತ್ರಿಗೆ ಹುಟ್ಟಿಲ್ಲ. ಕೂಡಲೆ ಆತನು ಸುಲ್ತಾನನ ಕಡೆಗೆ ವಕೀಲನನ್ನು ಕಳಿಸಿದನು, ಆದಿಲಶಹನು ವಕೀಲನ ಮಾತುಗಳನ್ನು ಕೇಳಿ ಪರಮಾನಂದಪಟ್ಟನು. “ರೋಗಿ ಬಯಸಿದ್ದೂ ಹಾಲು ಅನ್ನ, ವೈದ್ಯ ಹೇಳಿದ್ದೂ ಹಾಲು ಅನ್ನ” ಎಂಬಂತೆ ಆತನಿಗೆ ಬಹಳ ಸಂತೋಷವಾಯಿತು. ಸುಲ್ತಾನನು ತಿರುಮಲನ ಮಾತಿಗೆ ಸಂತೋಷದಿಂದ ಒಪ್ಪಿಕೊಂಡ ಬಳಿಕ, ವಿಜಯನಗರವನ್ನು ಪ್ರವೇಶಿಸುವ ದಿನವನ್ನು ಅವರಿಬ್ಬರೂ ಗುಪ್ತ ರೀತಿಯಿಂದ ಗೊತ್ತುಮಾಡಿಕೊಂಡರು. ಇತ್ತ ರಾಮರಾಜನೂ ತಿರುಮಲನನ್ನು ಸೆರೆ ಹಿಡಿಯುವ ದಿನವನ್ನು ಗುಪ್ತರೀತಿಯಿಂದ ಗೊತ್ತುಮಾಡಿದ್ದನು. ತಿರುಮಲನು ಬಾದಶಹನೊಡನೆ ನಡೆಸಿದ ಕಾರಸ್ಥಾನದ ಗಂಧವು ಸಹ ರಾಮರಾಜನಿಗೆ ಬಡಿದಿದ್ದಿಲ್ಲ. ರಾಮರಾಜನು ತಿರುಮಲನನ್ನು, ಗೊತ್ತುಮಾಡಿದ ದಿವಸ ಸೆರೆಹಿಡಿಯಬೇಕೆಂದು ಸಂಚುಗಾರರೊಡನೆ ಯೋಚಿಸುತ್ತಿರುವದರೊಳಗೆ ರಾಮರಾಜನ ಪಕ್ಷದವನೊಬ್ಬನು ತಿರುಮಲನ ಕಡೆಗೆ ಒಡೆದು. ರಾಮರಾಜನ ಒಳಸಂಚಿನ ದಿವಸವನ್ನು ತಿರುಮಲನಿಗೆ ತಿಳಿಸಿದನು ಕೂಡಲೆ ತಿರುಮಲನು ಬಾದಶಹನನ್ನು ವಿಜಯನಗರಕ್ಕೆ ಕರೆಯಕಳುಹಿದನು. ಅತ್ತ ಹಾದಿಯನ್ನೇ ನೋಡುತ್ತ ಕುಳಿತಿದ್ದ ಬಾದಶಹನು ತಡಮಾಡದೆ ಸೈನ್ಯದೊಡನೆ ಹೊರಟು ತುಂಗಭದ್ರೆಯನ್ನು ದಾಟಿ ವಿಜಯನಗರವನ್ನು ಪ್ರವೇಶಿಸಿದನು. ತಿರುಮಲನೂ, ಅಚ್ಯುತರಾಯನೂ ಆತನನ್ನು ಎದುರುಗೊಂಡು ಕರೆತಂದು ವಿಜಯನಗರದ ಸಿಂಹಾಸನದ ಮೇಲೆ ಕೂಡಿಸಿ, ವಿಲಕ್ಷಣ ರೀತಿಯಿಂದ ಆತನ ಆದರ ಸತ್ಕಾರವನ್ನು ಮಾಡಿದರು, ಈ ವರೆಗೆ ಬಾದಶಹನು ವಿಜಯನಗರದ ಅರಸರ ಘನವಾದ ಐಶ್ವರ್ಯವನ್ನು ಜನರ ಮುಖದಿಂದ ಕೇಳುತ್ತ ಬಂದಿದ್ದನು; ಆತನಿಗೆ ಅದರ ಅನುಭವವಾಗಿದ್ದಿಲ್ಲ. ಈಗ ಆತನು ರಾಯರ ಐಶ್ವರ್ಯವನ್ನು ಕಣ್ಣುಮುಟ್ಟಿ ನೋಡಿ ಬೆರಗಾದನು. ಈ ಪ್ರಸಂಗದಲ್ಲಿ ತಿರುಮಲನು ಒಳ್ಳೇ ಸಂಕಟದಲ್ಲಿ ಸಿಕ್ಕಿರುವದರಿಂದ ಆತನು ಹೇಳಿದ ಹಾಗೆ ಕೇಳುವನೆಂದು ತಿಳಿದು ಸುಲ್ತಾನನು ತಿರುಮಲನಿಗೆ ಬಹು ದೊಡ್ಡ ರಕಮಿನ ಕಪ್ಪವನ್ನು ಕೇಳಿದನು; ಮತ್ತು ಇಂದಿನಿಂದ ವಿಜಯನಗರದ ಅರಸರು ವಿಜಾಪುರದ ಬಾದಶಹರ ಮಾಂಡಲೀಕತ್ವವನ್ನು ಒಪ್ಪಿಕೊಳ್ಳಬೇಕೆಂದು ಹೇಳಿದನು. ಅದಕ್ಕೆಲ್ಲ ತಿರುಮಲನು ಒಪ್ಪಿಕೊಂಡನು.

ವಿಜಾಪುರದ ಬಾದಶಹನು ಅಕಸ್ಮಾತ್ತಾಗಿ ರಾಜಧಾನಿಯನ್ನು ಪ್ರವೇಶಿಸಿದ್ದನ್ನೂ ತಿರುಮಲನು ಬಾದಶಹನ ಬೇಡಿಕೆಗಳನ್ನೆಲ್ಲ ಪೂರ್ಣ ಮಾಡಿದ್ದನ್ನೂ ಕೇಳಿ ವಿಜಯನಗರದ ಜನರಿಗೆ ಬಹಳ ವ್ಯಸನವಾಯಿತು; ಆದರೆ ಅವರ ಸೈನ್ಯದ

ಸಿದ್ಧತೆ ಇದ್ದಿಲ್ಲ. ಮೇಲೆ ಬಾದಶಹನು ತಮ್ಮ ಮನೆಯಲ್ಲಿ ಬಂದು ಕುಳಿತುಕೊಂಡಿದ್ದನು. ಆತನನ್ನು ಹೊರಗೆ ಹಾಕದ ಹೊರತು ಯಾವ ಕೆಲಸ ಮಾಡಲಿಕ್ಕೂ ಬರುವಹಾಗಿದ್ದಿಲ್ಲ. ವಿಜಯನಗರದ ಪವಿತ್ರ ಸಿಂಹಾಸನದ ಮೇಲೆ ಕೇವಲ ಸ್ವರ್ಧಾಭಿಲಾಷೆಯಿಂದ ತಿರುಮಲನು ಸುಲ್ತಾನನನ್ನು ಕೂಡಿಸಿದ್ದಕ್ಕಾಗಿ ಜನರು ಸಂತಾಪಗೊಂಡರು. ಘನವಾದ ಯೋಗ್ಯತೆಯ ರಾಯರ ಚರಣಗಳ ಮೇಲೆ ಬಹುಜನ ಮಾಂಡಲಿಕರಾಜರು ಶಿರಸ್ಸುಗಳನ್ನಿಡುತ್ತಿರಲು, ಅಂಥ ರಾಯನು ಈಗ ಮುಸಲ್ಮಾನ ಬಾದಶಹನ ಮುಂದೆ ತಲೆಬಾಗಿರುವ ಪ್ರಸಂಗ ತಂದದಕ್ಕಾಗಿ ಪ್ರತಿ ಒಬ್ಬರು ತಿರುಮಲನ ಮೇಲೆ ಹಲ್ಲು ಕಡಿಯಹತ್ತಿದರು: ಆದರೆ ಮಾಡುತ್ತಾರೇನು? ಬಾದಶಹನನ್ನು ವಿಜಯನಗರದಿಂದ ಹೊರಗೆ ಹಾಕದ ಹೊರತು ಏನು ಮಾಡಲಿಕ್ಕೂ ಬರುವ ಹಾಗಿದ್ದಿಲ್ಲ. ತನ್ನ ಒಳಸಂಚು ಸಫಲವಾಗುವದೊತ್ತಟ್ಟಿಗೆ ಉಳಿದು. ಮುಸಲ್ಮಾನ ಬಾದಶಹನು ರಾಜಧಾನಿಯಲ್ಲಿ ಬಂದು ಕುಳಿತಿದ್ದಕ್ಕಾಗಿ ರಾಮರಾಜನಿಗೆ ಬಹಳ ಸಂತಾಪವಾಯಿತು. ಆದರೆ ಆತನು ಅದನ್ನೆಲ್ಲ ನುಂಗಿಕೊಂಡನು. ತಿರುಮಲನನ್ನು ಮೋಸಗೊಳಿಸಿ, ಅವನ ಮುಖಾಂತರ ಬಾದಶಹನನ್ನು ರಾಜಧಾನಿಯ ಹೊರಗೆ ಕಳಿಸಬೇಕೆಂದು ಆತನು ಯೋಚಿಸಿದನು. ಆಗ ರಾಮರಾಜನು ಪ್ರಮುಖರೊಡನೆ ತಿರುಮಲನ ಬಳಿಗೆ ಹೋಗಿ ವಿನಯದಿಂದ ಆತನನ್ನು ಕುರಿತು- “ನೀವು ನಮಗೆ ಸರ್ವಧಾ ವಂದ್ಯರು. ನಿಮ್ಮ ವಿಷಯವಾಗಿ ನಮ್ಮ ಮನಸ್ಸಿನಲ್ಲಿ ಸ್ವಲ್ಪವಾದರೂ ಸಂಶಯವಿಲ್ಲ; ಆದರೆ ಈಗಿನ ಪ್ರಸಂಗದಲ್ಲಿ ನೀವು ವಿಜಯನಗರದ ಮೇಲೆ ಬಹು ದೊಡ್ಡ ಸಂಕಟವನ್ನು ತಂದಿರುವಿರಿ. ಬಾದಶಹನನ್ನು ಕರೆತಂದು ಸತ್ಕರಿಸಿದ್ದೆಲ್ಲ ಸರಿಯೆ; ಆದರೆ ಇದರ ಪರಿಣಾಮವು ನೆಟ್ಟಗಾದೀತೆಂದು ತೋರುವದಿಲ್ಲ. ವೈರಿಯನ್ನು ಮನೆಯೊಳಗೆ ಕರಕೊಳ್ಳುವದು ಸುಲಭವು; ಆದರೆ ಆತನನ್ನು ಹೊರಗೆ ಹಾಕುವದು ಕಠಿಣವಷ್ಟೇ ಅಲ್ಲ, ಅಶಕ್ಯವೆಂತಲೂ ಹೇಳಬಹುದು. ನಮ್ಮ ಹಿಂದುಗಳ ರಾಜ್ಯವನ್ನು ನುಂಗಬೇಕೆಂದು ಜಪ್ತು ಹಾಕಿಕೊಂಡು ಮುಸಲ್ಮಾನರ ಬಾದಶಹರು ಬಹುದಿವಸದಿಂದ ಕುಳಿತಿರುವರೆಂಬುದು ನಿಮಗೆ ಗೊತ್ತಿಲ್ಲವೆ ? ಹೀಗಿದ್ದು ನೀವು ಈಗ ಅನಾಯಾಸವಾಗಿ ಅವರ ಕಾರ್ಯಕ್ಕೆ ಅನುಕೂಲ ಮಾಡಿಕೊಟ್ಟಿರುವಿರಲ್ಲ? ಅದಕ್ಕೆ ಏನೆನ್ನಬೇಕು ? ನೀವು ಸ್ವಭಾವಿಕವಾಗಿ ಈ ಕಾರ್ಯ ಮಾಡಿದಿರಿ ; ಆದರೆ ಪರಿಣಾಮವು ಬಹು ಭಯಂಕರವಾಗುವ ಹಾಗೆ ತೋರುತ್ತದೆ. ನೀವು ಬಾ, ಅಂದಕೂಡಲೆ ಬಾದಶಹನು ಬಂದಂತೆ, ನೀವು ಹೋಗಿ ದೂರ ಕೂಡಲೆ ಆತನು ಈಗ ಹೋಗಲಾರನು. ನೀವು ಹ್ಯಾಗಾದರೂ

ಮಾಡಿ ಆತನನ್ನು ತಿರುಗಿ ಕಳಿಸಿಕೊಂಡಿರಿ. ನಾವೆಲ್ಲರೂ ಬೇಕಾದ ಆಣೆ ಮಾಡಿ ಹೇಳಿದರೂ ಹೇಳುತ್ತೇವೆ, ನಿಮ್ಮ ಮಾತನ್ನು ನಾವು ಸರ್ವಥಾಮೀರುವದಿಲ್ಲ. ನೀವು ಹೇಳಿದ ಹಾಗೆ ಕೇಳುತ್ತೇವೆ. ಆದರೆ ವಿಜಯನಗರದ ಮೇಲೆ ಬಂದಿರುವ ಈ ಕಠಿಣ ಪ್ರಸಂಗವನ್ನು ದೂರಮಾಡಿರಿ” ಎಂದು ಹೇಳಿಕೊಂಡು ತಿರುಮಲನಿಗೆ ಮಿತಿಮೀರಿ ದೊಡ್ಡಸ್ತಿನವನ್ನು ಕೊಟ್ಟನು. ಮೂರ್ಖನಾದ, ತಿರುಮಲನು ಜನರ ಈ ದೊಡ್ಡಸ್ತಿಕೆಗೆ ಮರುಳಾದನು. ತಾನು ಹೋಗಂದರೆ ಬಾದಶಹನು ಹೋಗುವದಿಲ್ಲೆಂದು ರಾಮರಾಜನು ಆಡಿದ್ದಕ್ಕಾಗಿ ತಿರುಮಲನಿಗೆ ಬಹಳ ಸಿಟ್ಟು ಬಂದಿತು. ಅಚ್ಯುತರಾಯನು ತನ್ನ ಕೈಯೊಳಗಿರುವಂತೆ, ಆದಿಲಶಹನೂ, ತನ್ನ ಕೈಯೊಳಗಿರುವನೆಂದು ಆ ತಿಳಿಗೇಡಿ ತಿರುಮಲನು ತಿಳಕೊಂಡಿದ್ದನು. ಜನರು ಸುಮ್ಮನಾದ ಮೇಲೆ ಆತನು ಅವರನ್ನು ಕುರಿತು ಆದ್ಯತೆಯಿಂದ- “ನಿಮಗೆ ರಾಜಕಾರಣದ ಸಂಗತಿಗಳೂ ಏನೂ ತಿಳಿಯುವುದಿಲ್ಲ. ನೀವು ನನ್ನ ವಿರುದ್ಧವಾಗಿ ಒಳಸಂಚು ನಡಿಸಿದ್ದಕ್ಕಾಗಿ ಈಗ ನಾನು ಬಾದಶಹನನ್ನು ಕರೆಸಿರುವದಿಲ್ಲ. ನಾಲ್ಕೈದು ಜನ ಮುಸಲ್ಮಾನ ಬಾದಶಹರು ನಮ್ಮ ರಾಜ್ಯವನ್ನು ನುಂಗಲಿಕ್ಕೆ ಹೊಂಚುಹಾಕಿ ಕುಳಿತು ಕೊಂಡಿರುವದರಿಂದ ಅದರೊಳಗಿನ ಒಬ್ಬದೊಡ್ಡ ಬಾದಶಹನನ್ನು ನಮ್ಮ ಕಡೆಗೆ ಮಾಡಿ ಇಟ್ಟುಕೊಂಡಿರುವದು ನೆಟ್ಟಗೆಂದು ತಿಳಿದು, ಬಾದಶಹನನ್ನು ಕರೆಸಿದ್ದೇನೆ. ನಿಮ್ಮ ಒಳಸಂಚನ್ನು ಮುರಿಯುವ ಸಾಮರ್ಥ್ಯವು ನನ್ನಲ್ಲಿಲ್ಲೆಂದು ತಿಳಿಯಬೇಡಿರಿ. ನಿಮ್ಮನ್ನು ಸಾಲಗಿಡಕ್ಕೆ ತೂಗಹಾಕಿ ಕೊಲ್ಲಿಸುತ್ತಿದ್ದನು. ಇಲ್ಲವೆ ನೆಲದಲ್ಲಿ ಹುಗಿಸುತ್ತಿದ್ದನು. ವಿಜಯನಗರದ ಅಭಿಮಾನವು ನಿಮಗೇ ಇರುವದಿಲ್ಲ. ಆ ರಾಜ್ಯದ ವಿಷಯವಾಗಿ ನಿಮಗಿಂತ ಹೆಚ್ಚು ಅಭಿಮಾನವು ನಮಗಿರುತ್ತದೆ. ನಿಮ್ಮ ಸಂಚಿನ ಸಂಗತಿಗಳೆಲ್ಲ ನಮಗೆ ಗೊತ್ತಾಗಿರುವವು; ಆದರೆ ಮನೆಹೊಲಸು ತೆಗೆಯಲಿಕ್ಕೆ ಇದು ಸಮಯವಲ್ಲ. ಮೊದಲು ಹೊರಗಿನ ವೈರಿಗಳ ಸಮಾಚಾರವನ್ನು ತಕ್ಕೊಳ್ಳಬೇಕಾಗಿದೆ. ಈ ಮಾತು ನಿಮಗೆಹ್ಯಾಗೆ ತಿಳಿಯಬೇಕು. ಹೋಗಿರಿ, ನಿಮ್ಮ ಮೇಲೆ ನನ್ನ ಸಿಟ್ಟು ಇಲ್ಲ, ಲೋಭವೂ ಇಲ್ಲ. ನೀವು ನನ್ನ ಕಾಲು ಬೀಳಲಿಕ್ಕೆ ಬಂದದ್ದೇ ಸಾಕಾಯಿತು. ಇನ್ನು ನಾನು ನಿಮಗೆ ಹೆಚ್ಚಿಗೆ ಹೇಳುವುದಿಲ್ಲ. ಸುಮ್ಮನೆ ಇಲ್ಲದ ಚಿಂತೆಯಿಂದ ಕೊರಗಬೇಡಿರಿ. ನೋಡಿರಿ, ಇನ್ನು ಬಾದಶಹನನ್ನು ಹಾ ಹಾ ಅನ್ನುವದರೊಳಗೆ ಹ್ಯಾಗೆ ಹೊರಗೆ ಹಾಕುತ್ತೇನೆಂಬುದನ್ನು!”

ತಿರುಮಲನ ಈ ಮಾತುಗಳನ್ನು ಕೇಳಿ ಜನರು ಚಕಿತರಾದರು. ರಾಮರಾಜನಿಗೆ ಇನ್ನು ಏನು ಮಾತಾಡಬೇಕೆಂದು ತಿಳಿಯದೆ ಹೋಯಿತು.

ಆತನು ತಿರುಗಿ ಬಹಳ ಮಾತಾಡಲಿಲ್ಲ; ಆದರೆ ಆತನಿಗೆ ತಿರುಮಲನ ಒಂದು ಮಾತೂ ನಿಜವೆಂದು ತೋರಲಿಲ್ಲ. ತನ್ನ ಸ್ನೇಹಿತರು ತಿರುಮಲನ ಮಾತಿನಿಂದ ಮೋಸ ಹೋಗಿದ್ದರೆ, ಅವರನ್ನು ಎಚ್ಚರಗೊಳಿಸಬೇಕೆಂದು ಆತನು ನಿಶ್ಚಯಿಸಿದನು. ಆತನು ತಿರುಮಲನ ಮಾತಿಗೆ ಹೆದರಿ, ಅಥವಾ ಮರುಳಾಗಿ ಸುಮ್ಮನೆ ಕುಳಿತುಕೊಳ್ಳಲಿಲ್ಲ. ತಿರುಮಲನ ಕಿವಿಗೆ, ಆತನ ಎದೆಯೊಡೆದು ನೀರಾಗುವಂಥ ಸುದ್ದಿಗಳೂ ಮುಟ್ಟುವಂತೆ ಏನು ವ್ಯವಸ್ಥೆ ಮಾಡಬೇಕೆಂದು ಆತನು ಯೋಚಿಸುತ್ತಲಿದ್ದನು. ಮುಂದೆ ಬಾದಶಹನ ಒಳಸಂಚಿನ ಭಯಂಕರವಾದ ಸುದ್ದಿಗಳು ತಿರುಮಲನ ಕಿವಿಗೆ ಮುಟ್ಟುವಂತೆ ರಾಮರಾಜನು ಮಾಡಿದನು. ಒಂದು ದಿನ, ಬಾದಶಹನು ವಿಜಯನಗರದಲ್ಲಿಯೇ ಕಾಲು ಊರಿ ನಿಲ್ಲುವ ಹವಣಿಕೆಯಲ್ಲಿರುತ್ತಾನೆಂಬ ಸುದ್ದಿಯು ತಿರುಮಲನಿಗೆ ಹತ್ತಿತು, ಅದನ್ನು ಕೇಳಿ ತಿರುಮಲನು-ಇನ್ನು ಮೇಲೆ ಬಾದಶಹನು ಪಟ್ಟಣ ಬಿಟ್ಟು ಹೋಗದಿದ್ದರೆ ಪರಿಣಾಮವಾಗಲಿಕ್ಕಿಲ್ಲ. ತಾನು ಒಪ್ಪಿಕೊಂಡಂತೆ ರಾಯರು ಬಾದಶಹನ ಮಾಂಡಲಿಕರಾಗುವದೊತ್ತಟ್ಟಿಗಿಳಿದು, ನಮ್ಮ ಇಡಿಯ ರಾಜ್ಯವೇ ನಷ್ಟವಾದೀತೆಂಬ ಭಯವು ಆತನನ್ನು ಬಾಧಿಸಹತ್ತಿತು. ಅಷ್ಟರಲ್ಲಿ ಬಾದಶಹನು ತಿರುಮಲರಾನನ್ನು ಸೆರೆಹಿಡಿದು ತೋಳಿನಬಾಯಿಗೆ ಕೊಡಬೇಕೆಂದು ಮಾಡಿರುತ್ತಾನೆಂಬ ಸುದ್ದಿಯು ಹತ್ತಿತು. ಮತ್ತೊಂದು ದಿನ, ಬಾದಶಹನು ವಿಜಾಪುರದಿಂದ ಹೊಸ ದಂಡು ತರಿಸಿ ವಿಜಯನಗರವನ್ನು ಒಮ್ಮೆಲೆ ಸುಲಿದು ಸುಟ್ಟು ಸೂರೆ ಮಾಡಿ. ಹೆಂಗಸರನ್ನು ಸೆರೆ ಹಿಡಕೊಂಡು ಹೋಗಬೇಕೆಂತಲೂ, ದೇವಾಲಯಗಳನ್ನು ನಾಶಮಾಡ ಬೇಕೆಂತಲೂ, ಮಾಡಿರುತ್ತಾನೆಂಬ ಸುದ್ದಿಯನ್ನು ತಿರುಮಲನು ಕೇಳಿದನು. ಈ ಸುದ್ದಿಗಳೆಲ್ಲ ಹುಟ್ಟಲಿಕ್ಕೆ ರಾಮರಾಜನೇ ಕಾರಣನೆಂದು ವಾಚಕರು ಅರಿತಿರಬಹುದು. ಒಂದರ ಹಿಂದೊಂದರಂತೆ ಇಂಥ ಸುದ್ದಿಗಳನ್ನು ಕೇಳಿದ ತಿರುಮಲನ ಎದೆಯೊಡೆದು ನೀರಾಯಿತು. ಹಾ ಹಾ ಅನ್ನುವದರೊಳಗೆ ಬಾದಶಹನನ್ನು ಕಳಿಸುವೆನೆಂದು ಡೌಲು ಬಡೆದಿದ್ದ ಆತನಿಗೆ, ತಿರುಗಿ ಹೋಗೆಂದು ಬಾದಶಹನಿಗೆ ಹ್ಯಾಗೆ ಹೇಳಬೇಕೆಂಬುದೇ ಈಗ ತಿಳಿಯದಾಯಿತು.

ಇತ್ತ ಆದಿಲಶಹನು ವಿಜಯನಗರದ ಐಶ್ವರ್ಯವನ್ನೂ, ರಾಯರಿಂದ ತನಗಾದ ಸತ್ಕಾರವನ್ನೂ ನೋಡಿ. ಆಸೆಬುರುಕತನದಿಂದ ವಿಜಯನಗರವನ್ನು ಬಿಟ್ಟು ಹೋಗಿದಾದನು. ತಾನು ಹೇಳಿದಂತೆ ತಿರುಮಲರಾಯನು ಕೇಳಿದ್ದನ್ನು ನೋಡಿ, ಬಾದಶಹನ ಬಾಯಲ್ಲಿ ನಿಜವಾದ ನೀರು ಒಡೆದವು. ಕೆಲವು ದಿನಗಳವರೆಗಾದರೂ ವಿಜಯನಗರದಲ್ಲಿ ಇರಬೇಕೆಂದು ಆತನು ನಿಶ್ಚಯಿಸಿದನು ;

ಆದರೆ ಅತ್ತ ಧೂರ್ತನಾದ ರಾಮರಾಜನು ಬಾದಶಹನಿಗೂ ಉಚ್ಚಾಟನೆಯನ್ನು ಕೊಡದೆ ಇರಲಿಲ್ಲ. ತಿರುಮಲನು ತನ್ನನ್ನು ಕರೆ ತಂದಿರುವುದು ತನ್ನನ್ನು ನಾಶಗೊಳಿಸುವದಕ್ಕಾಗಿಯೇ ಎಂಬ ಸಂಶಯವು ಬಾದಶಹನಿಗೆ ಉತ್ಪನ್ನವಾಗುವಂತೆ ರಾಮರಾಜನು ಯುಕ್ತಿಯನ್ನು ಮಾಡಿದನು. ತಿರುಮಲನು ದಕ್ಷಿಣದ ನಿಟ್ಟಿನ ತನ್ನ ಸೈನ್ಯವನ್ನು ಮೆಲ್ಲಮೆಲ್ಲನೆ ಬರಮಾಡಿಕೊಳ್ಳುತ್ತಿದ್ದು, ಅದು ಬಂದಕೂಡಲೆ ತುಂಗಭದ್ರೆಯತ್ತಣ ಹಾದಿಯನ್ನು ಕಟ್ಟಿ, ತನ್ನ ನಾಶಮಾಡುವನೆಂಬ ಸಂಗತಿಯು ಬಾದಶಹನ ಕಿವಿಗೆ ಬಿದ್ದಿತು. ಈ ಮಾತಿನ ನಂಬಿಗೆಯು ಬಾದಶಹನಿಗೆ ಆಗಬೇಕೆಂದು ರಾಮರಾಜನು ಒಂದು ಯುಕ್ತಿಯನ್ನು ಮಾಡಿದನು. ಒಂದು ದಿವಸ ತಿರುಮಲನು ಬಾದಶಹನ ಭೆಟ್ಟಿಗೆ ಹೋದಾಗ, ತಿರುಮಲನ ನಂಬಿಗೆಯ ಸೇವಕನ ಮುಖಾಂತರ ಒಂದು ಪತ್ರವು ಬಾದಶಹನ ಸೇವಕರ ಕೈಗೆ ಸಿಗುವಂತೆ ರಾಮರಾಜನು ಕಪಟವನ್ನು ರಚಿಸಿದನು. ರಾಮರಾಜನ ಯುಕ್ತಿಯು ಸಫಲವಾಗಿ, ತಿರುಮಲನು ಹೋದಬಳಿಕ ಬಾದಶಹನ ಸೇವಕರು ಆ ಪತ್ರವನ್ನು ಬಾದಶಹನ ಕೈಯಲ್ಲಿ ಕೊಟ್ಟರು. ಪತ್ರವು ಕನ್ನಡದಲ್ಲಿ ಸಂಕ್ಷಿಪ್ತವಾಗಿ ಸಂದಿಗ್ಧ ರೀತಿಯಿಂದ ಬರೆಯಲ್ಪಟ್ಟಿತ್ತು. ದಕ್ಷಿಣದ ಒಬ್ಬ ದೊಡ್ಡ ಕಿಲ್ಲೇದಾರನು ಬರೆದಂತೆ ಅದು ಬರೆದಿದ್ದು, ಆ ಪತ್ರದಲ್ಲಿ “ನೀವು ಅಜ್ಞಾಪಿಸಿದಂತೆ ಸೈನ್ಯವನ್ನು ಕಳಿಸಿಕೊಟ್ಟಿರುತ್ತೇನೆ. ಸಾಮಗ್ರಿಯು ಪರಿಪೂರ್ಣವಾಗಿರುತ್ತದೆ. ನಿಮ್ಮ ಇಚ್ಛೆಯೂ ಪೂರ್ಣವಾದರೆ ಹಾದಿಯೊಳಗಿನದೊಂದು ದೊಡ್ಡ ಮುಳ್ಳನ್ನು ಕಿತ್ತಿ ಚಲ್ಲಿದ ಹಾಗಾಗುತ್ತದೆ.” ಎಂದು ಬರೆದಿತ್ತು. ಈ ಪತ್ರದ ಸಂಗತಿಯನ್ನು ಕೇಳಿದ ಕೂಡಲೆ ಬಾದಶಹನು ಸಂತಪ್ತನಾಗಿ. ಈಗಲೇ ತಿರುಮಲನನ್ನು ಕರೆಸಿ ಈ ಪತ್ರದ ಅರ್ಥವೇನೆಂದು ಕೇಳಿ, ಅವನ ತಲೆ ಹಾರಿಸಬೇಕೆಂದು ಮಾಡಿದನು ; ಆದರೆ ಆತನ ಮಂತ್ರಿಯಾದ ಆಸದಖಾನನು- “ಹೀಗೆ ಅವಸರ ಮಾಡುವದು ಸರಿಯಲ್ಲ, ಸ್ವಲ್ಪ ಸಮಾಧಾನ ತಾಳಬೇಕು. ಇಲ್ಲದಿದ್ದರೆ ಸಂಕಟಕ್ಕೆ ಗುರಿಯಾಗಿ ಪೇಚಾಡಬೇಕಾದೀತು, ತಿರುಮಲನು ಈಗಲೇ ತುಂಗಭದ್ರೆಯ ಕಡೆಯ ಮಾರ್ಗವನ್ನು ಕಟ್ಟಿ ನಮ್ಮನ್ನು ನಾಶಮಾಡಿದರೆ ಏನು ಮಾಡಬೇಕು ? ಆದ್ದರಿಂದ ಈಗ ದೊರೆತದ್ದರಲ್ಲಿ ಸಂತುಷ್ಟರಾಗಿ ನಾವು ಮೊದಲು ತುಂಗಭದ್ರೆಯನ್ನು ದಾಟಿಹೋಗೋಣ. ಒಂದು ಸೈನ್ಯದ ಭಾಗವು ಮಾತ್ರ ತುಂಗಭದ್ರೆಯ ಈಚೆಯ ಕಡೆಗೆ ಇರಲಿ,” ಎಂದು ಹೇಳಿದನು.

ಹೀಗೆ ಆಲೋಚನೆಗಳು ನಡೆದಿರುವಾಗ ಮತ್ತೊಂದು ಚಮತ್ಕಾರದ ಸಂಗತಿಯು ಒದಗಿತು. ಬಾದಶಹನು ಒಂದು ದಿನ ಮುಂಜಾನೆ ಒಂದು ಸವಾರರ ಟೋಳಿಯನ್ನು ತುಂಗಭದ್ರೆಯ ಆಚೆಗೆ ಹೋಗಲಿಕ್ಕೆ ಕಳಿಸಿರಲು, ತುಂಗಭದ್ರೆಯ

ಕಾವಲುಗಾರರು “ತಿರುಮಲರಾಯರು ಪ್ರತಿಬಂಧಿಸಲಿಕ್ಕೆ ಹೇಳಿದ್ದಾರೆಂದು” ಆ ಸವಾರನನ್ನು ಮುಂದಕ್ಕೆ ಹೋಗಗೊಡಲಿಲ್ಲ. ಈ ವರ್ರಮಾನವನ್ನು ಆ ಟೋಳಿಯ ಮುಖ್ಯಸ್ಥನು ಬಾದಶಹನ ಮುಂದೆ ಹೇಳಲು, ಆತನು ಗಾಬರಿಯಾದನು. ತಿರುಮಲನು ಮಹಾಕಪಟಿಯಿದ್ದು ನಮ್ಮ ನಾಶಮಾಡಲಿಕ್ಕೆ ಹಿಂದು ಮುಂದು ನೋಡುವವನಲ್ಲವಾದ್ದರಿಂದ, ನಾವು ಇನ್ನು ಬೇಗನೆ ವಿಜಯನಗರವನ್ನು ಬಿಡಬೇಕೆಂದು ಮಂತ್ರಿಯೊಡನೆ ಬಾದಶಹನು ಆಲೋಚಿಸಿದನು. ತಿರುಮಲನ ವಿಷಯವಾಗಿ ಸಂಶಯ ಬಂದಂತೆ ಈಗ ತಾನು ತೋರಿಸಿದರೆ, ಈಗಲೇ ಅನರ್ಥವಾದೀತೆಂದು ತಿಳಿದು, ಬಾದಶಹನು ತನ್ನ ಸಂಶಯವನ್ನು ಹೊರಗೆ ತೋರಗೊಡದೆ, ತಿರುಮಲನ ಸಮ್ಮತಿಯಿಂದ ತುಂಗಭದ್ರೆಯನ್ನು ದಾಟಲಿಕ್ಕೆ ಆತುರನಾದನು. ಹೀಗೆ ಚಾಣಾಕ್ಷನಾದ ರಾಮರಾಜನು ಬಾದಶಹನ ವಿಷಯವಾಗಿ ತಿರುಮಲನಲ್ಲಿಯೂ ತಿರುಮಲನ ವಿಷಯವಾಗಿ ಬಾದಶಹನಲ್ಲಿಯೂ ಸಂಶಯವು ಉತ್ಪನ್ನವಾಗುವಂತೆ ಮಾಡಿದನು. ಬಾದಶಹನು ಒಂದು ದಿನ ತಿರುಮಲನನ್ನು ಕರಿಸಿ, ನಾನು ಇನ್ನು ವಿಜಾಪುರಕ್ಕೆ ಹೋಗುವೆನೆಂದು ಹೇಳಲು, ತಿರುಮಲನು ಮನಸ್ಸಿನಲ್ಲಿ ಸಂತೋಷಪಟ್ಟರೂ ಲೋಕೀತಿಯಂತೆ ಬಾದಶಹನಿಗೆ- “ಇಷ್ಟು ಅವಸರವೇಕೆ ? ಇನ್ನು ನಾಲ್ಕು ದಿನ ಇದ್ದು ಹೋಗಬೇಕು.” ಮನಸ್ಸಿನಲ್ಲಿ-ಈ ರಕ್ಕನ ಸಿದ್ಧತೆಯು ಇನ್ನೂ ಪೂರ್ಣವಾದಂತೆ ತೋರುವದಿಲ್ಲ! ಆದ್ದರಿಂದಲೇ ಇನ್ನು ನಾಲ್ಕು ದಿನ ಇರೆಂದು ನನಗೆ ಹೇಳುತ್ತಾನೆ; ಆದರೆ ಈತನಿಂದ ಕಪ್ಪ ಕಾಣಿಕೆಯ ರಕಮನ್ನು ಇಸಕೊಂಡು, ಮಾಂಡಲೀಕತ್ವವನ್ನು ಒಪ್ಪಿಕೊಂಡ ಪತ್ರದ ಮೇಲೆ ಈತನ ಸಹಿ ಮಾಡಿಸಿಕೊಂಡು ಬೇಗನೆ ವಿಜಯನಗರವನ್ನು ಬಿಡಬೇಕು, ಎಂದು ಯೋಚಿಸಿ ಕಪ್ಪದ ಹಣವನ್ನು ಬೇಗನೆ ಕೊಡಲಿಕ್ಕೂ, ಕರಾರ ಪತ್ರದ ಮೇಲೆ ಬೇಗನೆ ಸಹಿ ಮಾಡಲಿಕ್ಕೂ ತಿರುಮಲನಿಗೆ ಆಗ್ರಹ ಮಾಡಹತ್ತಿದನು. ಆಗ ತಿರುಮಲನು- “ನಾನು ಬೇಗನೆ ಕಪ್ಪದ ಹಣವನ್ನು ಕೊಡದಿದ್ದೆ, ಅದನ್ನೇ ನೆವಮಾಡಿ ಈತನು ಏನಾದರೂ ಅನರ್ಥ ಮಾಡಿಯಾನೆಂದು ತಿಳಿದು, ಕಪ್ಪದ ಎರಡು ಕೋಟಿ ರೂಪಾಯಿಗಳನ್ನೂ, ಬೇರೆ ನಜರಾಣಿಗಳನ್ನೂ ಕೊಟ್ಟು, ಕರಾರ ಪತ್ರಿಯ ಮೇಲೆ ಸಹಿ ಮಾಡಿದನು. ಆ ಪತ್ರದಲ್ಲಿ ವಿಜಯನಗರದ ಅರಸರು ವಿಜಾಪುರದ ಬಾದಶಹನ ಮಾಂಡಲೀಕರೆಂದು ಸ್ಪಷ್ಟವಾಗಿ ಒಪ್ಪಿಕೊಂಡಿತ್ತು. ಬಾದಶಹನು ತನ್ನ ಕೆಲಸವಾದ ಮೇಲೆ ಮತ್ತೆ ತಿರುಮಲನಿಗೆ- “ನಮ್ಮ ದರ್ಗೆಯು ಇನ್ನು ನಮ್ಮ ಸ್ವಾಧೀನದಲ್ಲಿರಬೇಕು. ನಮ್ಮ ವಕೀಲನೊಬ್ಬನು ನಿಮ್ಮ ರಾಜಧಾನಿಯಲ್ಲಿರುವನು, ಆತನಿಗೆ ದರ್ಗೆಗೆ ಸಮೀಪವಾಗಿರುವ ಕುಂಜವನವನ್ನು

ಇರಲಿಕ್ಕೆ ಕೊಡಬೇಕು,” ಎಂದು ಹೇಳಿದನು. ಅದಕ್ಕೂ ತಿರುಮಲನು ಒಪ್ಪಿಕೊಂಡನು ಆತನಿಗೆ ಬಾದಶಹನು ಬೇಗನೆ ರಾಜಧಾನಿಯನ್ನು ಬಿಟ್ಟು ಹೋದರೆ ಸಾಕಾಗಿತ್ತು. ಈ ಮೇರೆಗೆ ತನ್ನ ಮನೋದಯಗಳೆಲ್ಲ ಪೂರ್ಣವಾದಂತೆಯಾದ್ದರಿಂದ ಬಾದಶಹನು ತಾನು ಇಂದೇ ತುಂಗಭದ್ರೆಯನ್ನು ದಾಟಿ ಹೋಗಿ ತಿರುಮಲನ ಕಪಟದ ಕೃತ್ಯಗಳಿಗಾಗಿ ಅವನ ಪ್ರಾಯಶ್ಚಿತ್ತ ಮಾಡಬೇಕೆಂದು ಯೋಚಿಸಿ ವಿಜಯನಗರವನ್ನು ಬಿಟ್ಟುಹೋದನು.

ಬಾದಶಹನು ರಾಜಧಾನಿಯನ್ನು ಬಿಟ್ಟು ಹೋದದ್ದರಿಂದ ತಿರುಮಲನಿಗೂ, ರಾಮರಾಜನಿಗೂ ಕೂಡಿಯೇ ಸಂತೋಷವಾಯಿತು. ಬಾದಶಹನು ಹೋದದ್ದರಿಂದ ರಾಮರಾಜನಿಗೆ ತನ್ನ ಒಳಸಂಚಿನ ಕಾರ್ಯವನ್ನು ನಡಿಸಲಿಕ್ಕೆ ಒಂದು ದಿವಸ ಅವಕಾಶವು ಸಹ ಬೇಕಾಗಿದ್ದಿಲ್ಲ. ಅದರಂತೆ ಆತನ ಸಿದ್ಧತೆಯೂ ಆಗಿತ್ತು. ಯಾವತ್ತೂ ಸೈನಿಕರನ್ನು ಒಡಕೊಂಡಿದ್ದರಿಂದ ರಾಮರಾಜನು ಅಕಸ್ಮಾತ್ತಾಗಿ ತಿರುಮಲನ ಮನೆಯನ್ನು ಮುತ್ತಿದನು. ಮೊದಲೇ ಅಂಜುಬುರುಕನಾದ ತಿರುಮಲನಿಗೆ ಈ ಆಕಸ್ಮಿಕ ಪ್ರಸಂಗದಿಂದ ಹುಚ್ಚೇ ಹಿಡಿಯಿತೆಂದು ಹೇಳಬಹುದು. ರಾಮರಾಜನು ತಿರುಮಲನನ್ನು ಸೆರೆಹಿಡಿಯಬೇಕೆಂದು ಮಾತ್ರ ಮಾಡಿದ್ದನು. ಆದರೆ ತಿರುಮಲನು ಇನ್ನು ಮೇಲೆ ತನ್ನ ಜೀವವು ಉಳಿಯದೆಂದು ನಿಶ್ಚಯಿಸಿದನು ತನ್ನ ಮಿತ್ರನಾದ ಆದಿಲಶಹನಿಗೆ ಸುದ್ದಿಯನ್ನು ಕಳಿಸಲಿಕ್ಕೂ ಆತನಿಗೆ ಮಾರ್ಗವಿಲ್ಲದೆ ಹೋಯಿತು. ತಾನು ಬಾದಶಹನನ್ನು ಕರೆಸಿ ಮಿತಿಮೀರಿ ಕಪ್ಪು ಕೊಟ್ಟದ್ದೂ, ಆತನ ಮಾಂಡಲಿಕತ್ವವನ್ನು ಒಪ್ಪಿಕೊಂಡದ್ದೂ ಅಪರಾಧವಾಯಿತೆಂದು ಆತನು ಈಗ ಪಶ್ಚಾತ್ತಾಪ ಪಡಹತ್ತಿದನು. ಇನ್ನು ಮೇಲೆ ತಾನು ಎಷ್ಟು ಪಶ್ಚಾತ್ತಾಪಪಟ್ಟು, ಎಷ್ಟು ಬೇಡಿಕೊಂಡರೂ ಜನರು ತನ್ನನ್ನು ದೇಶದ್ರೋಹಿ ಎಂದು ತಿರಸ್ಕರಿಸಿ ತನ್ನ ಪ್ರಾಣಹರಣ ಮಾಡುವರಲ್ಲದೆ, ತನ್ನನ್ನು ಕ್ಷಮಿಸರೆಂದು ಆತನು ತಿಳಿದುಕೊಂಡನು. ಈ ವಿಚಾರಗಳಿಂದ ಆತನಿಗೆ ಹುಚ್ಚೇ ಹಿಡಿದಂತಾಯಿತು. ಆತನು ಅರಮನೆಯ ಗಜಶಾಲೆಯೊಳಗಿನ ಆನೆಗಳನ್ನೆಲ್ಲ ತರಿಸಿ ಅವುಗಳ ಬಾಲವನ್ನು ಕತ್ತಿರಿಸಿ, ಕಣ್ಣುಗಳನ್ನು ಕಳೆದು ತನ್ನ ವೈರಿಗಳ ನಾಶಮಾಡುವದಕ್ಕಾಗಿ ಅವನ್ನು ಹೊರಗೆ ಬಿಟ್ಟನು. ತಾನು ಈಗ ಎರಡು ವರ್ಷಗಳಿಂದ ತನ್ನ ಮನೆಯಲ್ಲಿ ತುಂಬಿಕೊಂಡಿದ್ದ ಬಹು ಬೆಲೆಯುಳ್ಳ ಮುತ್ತು ರತ್ನಗಳ ಆಭರಣಗಳನ್ನು ತರಿಸಿ, ಅವುಗಳೊಳಗಿನ ಮುತ್ತು ರತ್ನಗಳನ್ನು ಒಡೆದು ಚೂರು ಚೂರು ಮಾಡಿದನು ಈ ಶ್ರೇಷ್ಠವಾದ ಅಲಂಕಾರಗಳನ್ನು ವಿಜಯನಗರದ ಪರಾಕ್ರಮಶಾಲಿಗಳಾದ ಎಷ್ಟೋ ಅರಸರು ಹಲವು ರಾಜ್ಯಗಳನ್ನು ಮಣ್ಣುಗೂಡಿಸಿ ಸಂಪಾದಿಸಿದ್ದರು.

ಅಂಥವನ್ನು ಈ ದುಷ್ಟ ತಿರುಮಲನು ಕೆಲವು ತಾಸುಗಳಲ್ಲಿ ನಾಶಮಾಡಿಬಿಟ್ಟನು! ಆಮೇಲೆ ಆತನು ಕಂಬಕ್ಕೆ ಕತ್ತಿಯನ್ನು ಕಟ್ಟಿ, ಅದರ ಮೇಲೆ ಕಸುವಿನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡನು. ಪ್ರಿಯವಾಚಕರೇ, ಕನ್ನಡಿಗರ ಅಭಿಮಾನಾಸ್ವದವಾದ ಈ ಪ್ರಬಲ ರಾಜ್ಯದ ಐಶ್ವರ್ಯನಾಶವನ್ನು ತಿರುಮಲನು ಈ ಮೇರೆಗೆ ಹಲವು ಬಗೆಯಿಂದ ಮಾಡಿದ್ದನ್ನು ನೋಡಿ. ನಿಮಗೆ ಬಹು ವ್ಯಸನವಾಗಿರಬಹುದಲ್ಲವೆ? ಆದರೆ ಉಪಾಯವಿಲ್ಲ. ಈ ಜಗತ್ತಿನ ರೂಪಾಂತರದ ಕಡೆಗೆ ಲಕ್ಷ್ಯಕೊಟ್ಟು, ಈ ಜಗತ್ತಿನಲ್ಲಿ ಯಾವದೂ ಸ್ಥಿರವಲ್ಲೆಂಬುದನ್ನು ಲಕ್ಷಿಸಿ, ಸಮಾಧಾನ ಮಾಡಿಕೊಂಡು ಮುಂದಿನ ಸಂಗತಿಯನ್ನು ನೀವು ಓದಬೇಕು.

ಈ ಮೇರೆಗೆ ತಿರುಮಲನ ಅಂತ್ಯವಾದ ಬಳಿಕ ರಾಜ್ಯದ ಸೂತ್ರಗಳು ಮತ್ತೆ ರಾಮರಾಜನ ಕೈಯಲ್ಲಿ ಬಂದವು, ಆತನು ಮೊದಲು ಬಾಶಹನ ಸಮಾಚಾರವನ್ನು ತೆಗೆದುಕೊಂಡು, ಸಾಧಿಸಿದರೆ, ತಾವು ಕೊಟ್ಟಿದ್ದ ಕಪ್ಪದ ದೊಡ್ಡ ರಕಮ್‌ಅನ್ನು ಕಸಕೊಳ್ಳಬೇಕೆಂದು ಒಮ್ಮೆ ಯೋಚಿಸಿದನು ; ಆದರೆ ಈ ಕೆಲಸವು ಸುಲಭವಲ್ಲ ಎಂಬಮಾತು ಲಕ್ಷಕ್ಕೆ ಬಂದದ್ದರಿಂದ, ಆತನು ಮೊದಲು ತನ್ನ ಮನೆಯ ವ್ಯವಸ್ಥೆಯನ್ನು ಸರಿಯಾಗಿ ಮಾಡಿಕೊಂಡ ಬಳಿಕ ಹಿಂದುಗಡೆ ಬಾದಶಹನ ಸಮಾಚಾರ ತಕ್ಕೊಳ್ಳೋಣವೆಂದು ನಿಶ್ಚಯಿಸಿ ಮೊದಲು ತಿರುಮಲನ ಪಕ್ಷದ ಜನರ ಮೊದಲಿನ ಅಧಿಕಾರಗಳನ್ನು ಅವರ ಕಡೆಗೆ ಬಿಟ್ಟು - “ನಾನು ತಿರುಮಲನಿಗೆ ಕೇಡು ಬಗೆಯುತ್ತಿದ್ದಿಲ್ಲ; ಆತನು ಜೀವದಿಂದಿದ್ದರೆ ಅತನಿಗೇ ಮಂತ್ರಿ ಪದವಿಯನ್ನು ಕೊಟ್ಟು, ಅತನ ಕೈಕೆಳಗೆ ನಾನು ಇರುತ್ತಿದ್ದೆನು ರಾಜ್ಯದ ಗೌರವವನ್ನು ನಷ್ಟಪಡಿಸಿದ್ದರಿಂದ ನಾನು ತಿರುಮಲನ ಗೊಡವಿಗೆ ಹೋಗಬೇಕಾಯಿತು ಎಂದು ಹೇಳಿದನು. ಇದರಿಂದ ತಿರುಮಲನ ಪಕ್ಷದವರಿಗೆ ಸಮಾಧಾನವಾಯಿತು. ಮುಸಲ್ಮಾನರ ಕೈಯು ತಮ್ಮ ರಾಜ್ಯದಲ್ಲಿ ಸೇರಿದ್ದಕ್ಕಾಗಿ ರಾಮರಾಜನಿಗೆ ಬಹಳ ಅಸಮಾಧಾನವಾಗಿತ್ತು. ಮೊದಲು ಆತನು ಮುಸಲ್ಮಾನರದೊಂದು ಮಸೀದಿಯು (ದರ್ಗೆಯು) ತನ್ನ ರಾಜ್ಯದಲ್ಲಿದ್ದದ್ದಕ್ಕಾಗಿ ಅಸಮಾಧಾನಪಡುತ್ತಿರಲು, ಈಗ ಆ ದರ್ಗೆಯು ಮುಸಲ್ಮಾನರ ಕೈಸೇರಿದ್ದಲ್ಲದೆ, ತನ್ನ ಕುಂಜವನವು ಸಹ ಬಾದಶಹನ ವಕೀಲನ ವಾಸಸ್ಥಳವಾಯಿತೆಂದು ಆತನು ಬಹಳ ಅಸಮಾಧಾನ ಪಟ್ಟನು. ಆತನು ಬಾದಶಹನಿಗೆ- “ಕುಂಜವನದ ಬದಲು ಬೇರೆ ಸ್ಥಳವನ್ನು ನಿಮ್ಮ ವಕೀಲನಿಗೆ ಇರಲಿಕ್ಕೆ ಕೊಡುತ್ತೇವೆ” ಎಂದು ತಿಳಿಸಲು, ಅದಕ್ಕೆ ಬಾದಶಹನು- “ನಮ್ಮ ವಕೀಲನಿಗೆ ಅದೇ ಸ್ಥಳವು ಯೋಗ್ಯವಾದದ್ದು ಎರಡನೆಯ ಸ್ಥಳವು ನಮಗೆ ಬೇಕಾಗಿಲ್ಲ. ಕುಂಜವನವನ್ನು ನೀವು ಕೊಡದಿದ್ದರೆ. ನಮ್ಮ ವಕೀಲನು

ನಿಮ್ಮಲ್ಲಿರುವದಕ್ಕೆ ನಿಮ್ಮ ಒಪ್ಪಿಗೆಯಿರುವದಿಲ್ಲೆಂದು ತಿಳಿದು, ನಾವು ಯೋಗ್ಯವ್ಯವಸ್ಥೆ ಮಾಡುವೆವು” ಎಂದು ಸ್ವಲ್ಪ ಕಠೋರತನದಿಂದ ಉತ್ತರವನ್ನು ಬರೆದು ಕಳಿಸಿದನು. ಅದನ್ನು ಓದಿ ರಾಮರಾಜನು ಸಿಟ್ಟು ಬೆಂಕಿಯಾದನು. “ನೀವು ಮಾಡತಕ್ಕದ್ದನ್ನು ಅವಶ್ಯವಾಗಿ ಮಾಡಿರಿ, ನಾನಂತು ಕುಂಜವನವನ್ನು ನಿಮಗೆ ಕೊಡುವದಿಲ್ಲ” ಎಂದು ಸ್ಪಷ್ಟವಾಗಿ ಬರೆಯಬೇಕೆಂದು ಆತನು ಯೋಚಿಸಿದನು; ಆದರೆ ಮತ್ತೆ ವಿಚಾರ ಮಾಡಿ, ಇದು ಹೀಗೆ ಏರಿಹೋಗಲಿಕ್ಕೆ ಸಮಯವಲ್ಲ, ಈಗ ಸಮಾಧಾನ ಮಾಡಿಕೊಳ್ಳುವದೇ ಯೋಗ್ಯವು, ಎಂದು ತಿಳಿದು, ಬಾದಶಹನ ವಕೀಲನಿಗೆ ಕುಂಜವನವನ್ನು ತೆರವು ಮಾಡಿಕೊಟ್ಟನು. ಇತ್ತ ಬಾದಶಹನು ರಾಮರಾಜನಿಗೆ— “ನಿಮ್ಮ ರಾಜ್ಯದಲ್ಲಿ ಸ್ವಸ್ಥತೆಯಾದ ಬಳಿಕ ನೀವು ಸೇರಿಸುವ ಮೊದಲನೆಯ ದರ್ಬಾರಕ್ಕೆ ನಮ್ಮ ವಕೀಲನು ಬರುವನು; ಆದ್ದರಿಂದ ದರ್ಬಾರು ನೆರವೇರಿಸಲಿಕ್ಕೆ ಎಂಟು ದಿವಸಗಳಿರುತ್ತಲೆ ನಮಗೆ ದರ್ಬಾರದ ದಿವಸವನ್ನು ತಿಳಿಸಬೇಕು;” ಎಂದು ಪತ್ರವನ್ನು ಬರೆದನು. ಆ ಪತ್ರವನ್ನು ವಿಶೇಷವಾಗಿ ಆ ಪತ್ರದೊಳಗಿನ ಔದ್ಧತ್ಯದ ಬರಹವನ್ನು ನೋಡಿ ರಾಮರಾಜನ ಸರ್ವಾಂಗವು ತಪ್ಪವಾಯಿತು; ಆದರೆ ಇದು ತಡಕೊಂಡು ಹೋಗತಕ್ಕ ಕಾಲವು; ಮುಂದುವರಿದು ಹೋಗತಕ್ಕ ಕಾಲವಲ್ಲೆಂಬ ಮಾತು ಲಕ್ಷ್ಯದಲ್ಲಿ ಬಂದದ್ದರಿಂದ, ಆತನಿಗೆ ಬಹಳ ವ್ಯಸನವಾಯಿತು. ಆತನು ಹೆಚ್ಚಿನ ಉಸಾಬರಿಗೆ ಹೋಗದೆ, ದರ್ಬಾರದ ದಿನವನ್ನು ಗೊತ್ತು ಮಾಡಿ ಅದನ್ನು ಮುಂಗಡವಾಗಿ ಬಾದಶಹನಿಗೆ ಆತನ ಇಚ್ಛೆಯಂತೆ ತಿಳಿಸಿದನು.

* * * *



೧೦ನೆಯ ಪ್ರಕರಣ

ರಾಮರಾಜನ ಉತ್ಕರ್ಷ

ಅಚ್ಯುತರಾಯನು ರಾಜ್ಯಭಾರಕ್ಕೆ ಕೇವಲ ಅಯೋಗ್ಯನೆಂಬುದನ್ನು ವಾಚಕರು ಅರಿತಿರುವರು. ಸ್ವತಂತ್ರ ರೀತಿಯಿಂದ ಕಾರಭಾರ ಮಾಡಲಿಕ್ಕೆ ಆತನಲ್ಲಿ ಯೋಗ್ಯತೆಯೇ ಇದ್ದಿಲ್ಲ. ಹೋಜೆ ತಿರುಮಲರಾಯನು ಇರುವ ತನಕ ಆತನ ಕೈಯೊಳಗಿನ ಸೂತ್ರದ ಗೊಂಬೆಯಾಗಿದ್ದನು. ಈಗ ರಾಮರಾಜನ ಕೈಯೊಳಗಿನ ಸೂತ್ರದ ಗೊಂಬೆಯಾದನು. ರಾಮರಾಜನ ವಿಷಯವಾಗಿ ಯಾವತ್ತು ಜನರು ಆದರ ಬುದ್ಧಿಯುಳ್ಳವರಾಗಿದ್ದರು. ಆತನ ಬುದ್ಧಿ ಸಾಮರ್ಥ್ಯದಿಂದಲೇ ವಿಜಯನಗರದ ಸಂರಕ್ಷಣವಾಯಿತೆಂದು ಎಲ್ಲರು ತಿಳಿದಿದ್ದರು ರಾಮರಾಜನು ಒಳ್ಳೇ ಚತುರನೂ, ಮಹಾ ಪರಾಕ್ರಮಿಯೂ, ನಿಜವಾದ ಹಿಂದೂ ಧರ್ಮಾಭಿಮಾನಿಯೂ ಎಂಬ ಕೀರ್ತಿಯೂ ಎಲ್ಲೆಡೆಗೆ ಹಬ್ಬಿತು. ತಿರುಮಲರಾಯನ ಮರಣದ ನಂತರದ ರಾಜ್ಯದಲ್ಲಿ ಸ್ವಾಸ್ಥ್ಯವು ನೆಲೆಗೊಂಡ ಬಳಿಕ ರಾಮರಾಜನು ದರ್ಬಾರು ಕೂಡಿಸಿ ಅಚ್ಯುತರಾಯನಿಂದ ತಾನು ಮಂತ್ರಿ ಪದದ ಉಡುಗೊರೆಗಳನ್ನು ಇಸುಕೊಳ್ಳಬೇಕೆಂದು ಮಾಡಿದನು. ಈ ದರ್ಬಾರದ ನೆವದಿಂದ ವಿಜಯನಗರದ ರಾಜ್ಯದ ಐಶ್ವರ್ಯವನ್ನೂ ಸಾಮರ್ಥ್ಯವನ್ನೂ, ಪರರಾಜರ ಕಣ್ಣಿಗೆ ಹಾಕಿ, ವಿಜಯನಗರದ ಅರಸರ ವಿಷಯದ ಭಯವು ಅವರ ಮನಸ್ಸಿನಲ್ಲಿ ಉಳಿಯುವಂತೆ ಮಾಡಬೇಕೆಂದು ರಾಮರಾಜನು ಯೋಚಿಸಿದ್ದನು. ಹೋಜೆ ತಿರುಮಲನ ಕಾಲದಲ್ಲಿ ಉಂಟಾಗಿದ್ದ ವಿಜಯನಗರದ ರಾಜ್ಯದೊಳಗಿನ ಒಡಕು ಹೋಗಿ, ಪುನಃ ರಾಜ್ಯದಲ್ಲಿ ಒಕ್ಕಟ್ಟು ಉತ್ಪನ್ನವಾಗಿರುವೆಂದು ಎಲ್ಲರಿಗೆ, ವಿಶೇಷವಾಗಿ ಮುಸಲ್ಮಾನ ಬಾದಶಹರಿಗೆ ಆತನು ತೋರಿಸಬೇಕಾಗಿತ್ತು. ಹೀಗೆ ಮುಸಲ್ಮಾನ ಬಾದಶಹರು ತನ್ನ ಸಾಮರ್ಥ್ಯವನ್ನು ಅರಿತು, ಕೆಲವು ವರ್ಷಗಳವರೆಗಾದರು ತನ್ನ ಗೊಡವೆಗೆ ಬಾರದಿರುವಾಗ, ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಆಮೇಲೆ ವಿಜಾಪುರದ ಇಬ್ರಾಹಿಂ ಆದಿಲಶಹನ ಸಮಾಚಾರವನ್ನು ತಕ್ಕೊಂಡು, ಹೋಜೆ ತಿರುಮಲರಾಯನ ಕಾಲದಲ್ಲಾಗಿದ್ದ ಅಪಮಾನದ ಸೇಡು

ತೀರಿಸಿಕೊಳ್ಳಬೇಕೆಂದು ಮಾಡಿದನು. ಇಬ್ರಾಹಿಂ ಆದಿಲಶಹನಾದರೂ ರಾಮರಾಜನ ಯೋಗ್ಯತೆಯನ್ನು ನೋಡಿ ಅಂಜಿ ನಡೆಯುತ್ತಿದ್ದನು. ಆತನು ರಾಮರಾಜನಿಗೆ— “ನೀವು ನಿಮ್ಮ ರಾಜ್ಯಕಾರಭಾರವನ್ನು ಬೇಕಾದ ಹಾಗೆ ನಡಿಸಿರಿ, ಮಾತ್ರ ನಮ್ಮ ವಕೀಲನ ಮಾನಮರ್ಯಾದೆಗಳನ್ನು ಯೋಗ್ಯರೀತಿಯಿಂದ ನಡೆಸಿ, ಒಡಂಬಡಿಕೆಯ ಕರಾರುಗಳನ್ನು ಸರಿಯಾಗಿ ಪಾಲಿಸಿದರಾಯಿತು; ನಮಗೆ ತಿರುಮಲರಾಯನು ಕಾರಭಾರ ಮಾಡಿದರೂ ಅಷ್ಟೇ, ರಾಮರಾಜನು ಕಾರಭಾರ ಮಾಡಿದರೂ ಅಷ್ಟೇ, ಎಂದು ಹೇಳಿ ಕಳಿಸಿಕೊಡಹತ್ತಿದನು. ರಾಮರಾಜನಿಗೆ ಇಬ್ರಾಹಿಂಶಹನ ಭಯವಿದ್ದಿಲ್ಲ. ಈಗ ಆತನು ತನ್ನನ್ನು ತಡವಲಾರನೆಂಬುದು ರಾಮರಾಜನಿಗೆ ಸಂಪೂರ್ಣವಾಗಿ ಗೊತ್ತಾಗಿತ್ತು.

ದರ್ಬಾರದ ದಿವಸವು ಗೊತ್ತಾಯಿತು. ನಾಲ್ಕೂ ಕಡೆಗೆ ಪತ್ರಗಳು ಹೋದವು. ವಿಜಾಪುರ, ಗೋವಳಕೊಂಡ, ಅಮ್ಮದನಗರ, ಬೀದರ ಈ ನಾಲ್ವರು ಮುಸಲ್ಮಾನ ಬಾದಶಹರಿಗೂ, ಗೋವೆಯ ರಾಜ್ಯದ ಪೋರ್ಚುಗೀಸರಿಗೂ ನಿಮಂತ್ರಣ ಪತ್ರಿಕೆಗಳನ್ನು ಕಳಿಸಿದನು. ಸ್ವತಃ ತನ್ನ ರಾಜ್ಯದೊಳಗಿನ ಯಾವತ್ತು ಕಿಲ್ಲಿದಾರರಿಗೂ, ಶಾಣೇದಾರರಿಗೂ ಸುಭೇದಾರರಿಗೂ, ಮಾಂಡಲಿಕ ರಾಜರಿಗೂ ಸೈನ್ಯಸಹಿತವಾಗಿ ಬರಲಿಕ್ಕೆ ರಾಮರಾಜನು ಆಜ್ಞಾಪತ್ರಗಳನ್ನು ಕಳಿಸಿದನು. ತನ್ನವರಲ್ಲಿ ತನಗೆ ಅನುಕೂಲರಾದ ಜನರನ್ನೂ, ತನಗೆ ಪ್ರತಿಕೂಲರಾದ ಜನರನೂ ಕೂಡಿಯೇ ಕರಿಸಿ, ಅವರನ್ನು ಕುರಿತು— “ಈಗಿನ ಪ್ರಸಂಗವು ಕಠಿಣವಾದದ್ದು. ನಮ್ಮ ರಾಜ್ಯವನ್ನು ನುಂಗಲಿಕ್ಕೆ ನಾಲ್ವರು ಮುಸಲ್ಮಾನ ಬಾದಶಹರು ಹೊಂಚು ಹಾಕಿ ಕುಳಿತಿರುವರೆಂಬುದು ನಿಮಗೆ ಗೊತ್ತೇ ಇದೆ. ಇಂಥ ಪ್ರಸಂಗದಲ್ಲಿ ನಮ್ಮಲ್ಲಿ ಒಡಕು ಇರಲಾಗದು. ನಮ್ಮ ರಾಜ್ಯದ ಐಶ್ವರ್ಯವನ್ನೂ, ಬಲವನ್ನೂ ಹೊರಗಡವಿ, ಅದರಿಂದ ಎಲ್ಲರನ್ನು ಆಶ್ಚರ್ಯಚಕಿತರನ್ನಾಗಿ ಮಾಡಬೇಕು. ಅಂದರೆ ಎಲ್ಲರು ತೆಪ್ಪಗಾಗಿ, ನಮ್ಮ ಉಸಾಬರಿಗೆ ಬರಲಿಕ್ಕಿಲ್ಲ. ಆಮೇಲೆ ನಮ್ಮ ಬಲವನ್ನು ಹೆಚ್ಚಿಸಿಕೊಳ್ಳಲಿಕ್ಕೆ ಅನುಕೂಲವಾಗುವದು.” ಎಂದು ಹೇಳಲು, ಅವರೆಲ್ಲರು ಒಡಂಬಟ್ಟು ರಾಮರಾಜನ ಸೂಚನೆಯಂತೆ ದರ್ಬಾರದ ವ್ಯವಸ್ಥೆಗೆ ಅನುಕೂಲವಾದರು. ರಾಮರಾಜನ ವಿಷಯವಾಗಿ ಅವರಲ್ಲಿ ಪ್ರೇಮಾದರಗಳು ಉತ್ಪನ್ನವಾದವು. ವಿದ್ಯಾನಗರದ ಅಥವಾ ವಿಜಯನಗರದ ಐಶ್ವರ್ಯವು ಅಪಾರವಾಗಿತ್ತು ರಾಜದರ್ಬಾರವೆಂದರೆ, ರಾಜ್ಯದ ಸಂಪತ್ತಿನ, ಹಾಗೂ ಸಾಮರ್ಥ್ಯದ ಒಂದು ಬಗೆಯ ಪ್ರದರ್ಶನವೇ ಆಗಿರುತ್ತಿತ್ತು. ಈ ಪ್ರಸಂಗದಲ್ಲಿಯಂತು ರಾಮರಾಜನು ಆ ಪ್ರದರ್ಶನವನ್ನು ಅತ್ಯುತ್ತಮ ರೀತಿಯಿಂದ ಮಾಡಿದನೆಂದು

ಹೇಳಬಹುದು. ಅರಮನೆಯಿಂದ ಅರಸರ ಮೆರವಣಿಗೆಯು ಹೊರಟು, ರಾಜದರ್ಬಾರಕ್ಕೆ ಬರಬೇಕೆಂದು ಗೊತ್ತಾಗಿತ್ತು. ಅದರಂತೆ ಅರಸನ ಮೆರವಣಿಗೆಯು ಅರಮನೆಯಿಂದ ಹೊರಟಿತು. ಅರಸರ ಮೆರವಣಿಗೆಯು ರಾಜಮಾರ್ಗವನ್ನು ಹಿಡಿದು ಸಾಗಿದಾಗ, ಕಣ್ಣಿಗೆ ಬೀಳುವ ವೈಭವದ ವರ್ಣನೆಗಳನ್ನು ಪ್ರಾಚೀನ ಕಾವ್ಯಗಳಲ್ಲಿ ವರ್ಣಿಸಿರುವಷ್ಟೆ ? ಆದರೆ ಆ ವರ್ಣನೆಗಳನ್ನು ಹಿಂದಕ್ಕೆ ಸರಿಸುವಂಥ ವೈಭವವು ಈಗಿನ ಮೆರವಣಿಗೆಯಲ್ಲಿ ಕಣ್ಣಿಗೆ ಬೀಳುವಂತೆ ರಾಮರಾಜನು ವ್ಯವಸ್ಥೆ ಮಾಡಿದ್ದನು. ಯಾವತ್ತು ಮುಸಲ್ಮಾನ ಬಾದಶಹರಿಂದ ಕಳಿಸಲ್ಪಟ್ಟಿದ್ದ ವಕೀಲರು, ವಿಜಯನಗರದ ಐಶ್ವರ್ಯ-ಸಾಮರ್ಥ್ಯಗಳನ್ನು ನೋಡಿ, ಬೆರಗಾದರು. ಪಟ್ಟಣದಯಾವತ್ತು ರಾಜಮಾರ್ಗಗಳಿಂದ ಮೆರವಣಿಗೆಯು ಸಾಗಿಹೋಯಿತು. ಮೆರವಣಿಗೆಯ ಮುಂಭಾಗದಲ್ಲಿ ಒಂದು ದೊಡ್ಡ ಆನೆಯ ಮೇಲೆ ಒಬ್ಬ ಮನುಷ್ಯನು ವಿಜಯನಗರದ ಧ್ವಜವನ್ನು ಹಿಡಕೊಂಡು ಕುಳಿತುಕೊಂಡಿದ್ದನು. ಆ ಧ್ವಜಪಟದ ಒಂದು ಮಗ್ಗಲಿಗೆ ಶ್ರೀ ವಿಠಲ ಸ್ವಾಮಿಯ ಚಿತ್ರವೂ, ಮತ್ತೊಂದು ಮಗ್ಗಲಿಗೆ ನೈಸಿಂಹನ ಚಿತ್ರವೂ ಕಣ್ಣಿಗೆ ಬೀಳುತ್ತಿದ್ದವು. ಇಂಥ ಧ್ವಜಸ್ತಂಭವನ್ನು ಆನೆಯ ಮೇಲೆ ಅತ್ತಿತ್ತ ಉಲಕಾಡದಂತೆ ನಿಲ್ಲಿಸಿದ್ದರು. ಧ್ವಜವು ಮಾತ್ರ ಗಾಳಿಯಿಂದ ಪಟಪಟ ಸಪ್ಪಳ ಮಾಡುತ್ತ ಆಕಾಶದಲ್ಲಿ ಗಾಂಭೀರ್ಯದಿಂದ ಹೊಯ್ಯಾಡುತ್ತಿತ್ತು. ಈ ಆನೆಯ ಹಿಂದೆ ನೂರಾರು ಆನೆಗಳು ಸಾಲುಗೊಂಡು ಸಾಗಿದ್ದವು ಆಗ ವಿಜಯನಗರದ ಐಶ್ವರ್ಯದ ಸಾಕ್ಷಿಯಾಗಿ ಆ ರಾಜ್ಯದಲ್ಲಿ ಎರಡು ಸಾವಿರದವರೆಗೆ ಆನೆಗಳು ಇದ್ದವು. ಅವುಗಳಲ್ಲಿ ಆರಿಸಿ ತಂದಿದ್ದ ಈ ನೂರಾರು ಆನೆಗಳ ಹಿಂಡು ನೋಡುವವರ ಮನೋರಂಜನವನ್ನಲ್ಲದೆ, ನೋಡುವವರಲ್ಲಿ ಒಂದು ಪ್ರಕಾರದ ಭಯವನ್ನೂ ಉಂಟು ಮಾಡುತ್ತಿತ್ತು. ಆ ಮೆರವಣಿಗೆಯಲ್ಲಿ (ಗಜ) ಬೃಹಿಷತ್‌ದೊಡನೆ ಕನ್ನಡಿಗರ ಹೃದಯವು ಅಭಿಮಾನಾನಂದದಿಂದ ಕಂಪಿಸಿದರೆ, ವೈರಿಗಳ ಹೃದಯವು ಮಾತ್ಸರ್ಯಯುಕ್ತ ಭಯದಿಂದ ಕಂಪಿಸುತ್ತಿರಬಹುದು ! ಆ ಆನೆಗಳ ಹಿಂದೆ ಕುದುರೆಗಳ ಸಾಲುಗಳೂ, ಅವುಗಳ ಹಿಂದಿನಿಂದ ಕಾಲಾಳುಗಳ ತಂಡಗಳೂ ಸಡಗರದಿಂದ ಸಾಗಿದ್ದವು. ಕಾಲಾಳುಗಳ ಸಂಖ್ಯೆಗೆ ಲೆಕ್ಕವಿಲ್ಲದ್ದು ನಟ್ಟನಡುವೆ ಭವ್ಯವಾದ ಆನೆಯ ಮೇಲೆ ಬೆಳ್ಳಿಯ ಅಂಬಾರಿಯಲ್ಲಿ ರಾಮರಾಜನ ಹಾಗೂ ಆತನ ಬಂಧುವಾದ ತಿರುಮಲರಾಯನ, ಅದರಂತೆ ಆತನ ಮಿತ್ರನಾದ ಶಾರ್ಙ್ಗಧರನ ಸವಾರಿಗಳು ವಿರಾಜಮಾನವಾಗಿದ್ದವು. ನಾನಾಪ್ರಕಾರದ ರಣವಾದ್ಯಗಳಾದ ಭೇರಿಗಳೂ ನಗಾರೆ-ನೌಬತ್ತುಗಳೂ, ಕಹಳೆ ತುತ್ತೂರಿಗಳೂ ಅಟ್ಟಹಾಸದಿಂದ ಧ್ವನಿಮಾಡುತ್ತಿದ್ದವು. ಅರಸನ ಸವಾರಿಯು ದರ್ಬಾರದಬಾಗಿಲಿಗೆ

ಬರುವದರೊಳಗಾಗಿ ರಾಮರಾಜನೂ, ಆತನ ಬಂಧು-ಮಿತ್ರರೂ ತಮ್ಮ ಆನೆಗಳನ್ನಿಳಿದು, ಅರಸನ್ನು ಇದಿಗೊಂಡು ಕರಕೊಂಡು ಹೋಗುವದಕ್ಕಾಗಿ ಮುಂಗಡ ಬಂದುನಿಂತಿದ್ದರು. ದ್ವಾರದಲ್ಲಿಯೇ ಮಹಾರಾಜರ ಪಾದವಂದನವೂ. ಪ್ರೋಕ್ಷಣವೂ ಆದಮೇಲೆ, ಮುಜುರೆಗಳನ್ನು ಸ್ವೀಕರಿಸುತ್ತ ಮಹಾರಾಜರು ಸಿಂಹಾಸನಾರೂಢರಾದರು. ಆಮೇಲೆ ಬಂದವರ ಯಾದಿಯನ್ನು ಓದ ಹತ್ತಿದರು. ಅವರವರ ಹೆಸರು ಬಂದಬಂದಂತೆ, ಅವರವರು ಎದ್ದು ನಿಂತು ವಿನಯದಿಂದ ಎದ್ದು ನಿಂತು ಅಚ್ಯುತರಾಯನನ್ನು ನಮಿಸಿ ರಾಮರಾಜನ ಅಭಿನಂದನ ಮಾಡುತ್ತಲಿದ್ದರು. ಇದರಂತೆಯೇ ಮುಸಲ್ಮಾನ ಬಾದಶಹರ ವಕೀಲರೂ ಮಾಡಿದರು. ರಾಮರಾಜನು ದರ್ಬಾರದ ಈ ಪರಮವೈಭವವನ್ನು ನೋಡಿ, ಪರಮಾನಂದಪಟ್ಟನು. ಆಮೇಲೆ ಅವರವರ ಮಾನಮರ್ಯಾದೆಗಳಂತೆ ಅವರವರಿಗೆ ಉಡುಗೊರೆಗಳೂ ಕೊಡಲ್ಪಟ್ಟವು. ರಾಮರಾಜನ ಮನೋದಯವು ಈ ಕಾಲದಲ್ಲಿ ಪೂರ್ಣವಾಗಿ ಸಫಲವಾಯಿತು. ಅಚ್ಯುತರಾಯನ ಕಾಲದಲ್ಲಿ ವಿಜಯನಗರದ ರಾಯರು ವಿಜಾಪುರದ ಬಾದಶಹನಿಗೆ ಸಣ್ಣಾಗಿ ನಡೆದಾಗ್ಯೂ, ಆವರ ವೈಭವ ಸಾಮರ್ಥ್ಯಗಳು ಯಥಾ ಸ್ಥಿತವಾಗಿರುತ್ತವೆಂತಲೂ, ರಾಮರಾಜನು ಆ ರಾಜ್ಯದ ಪುರಸ್ಕೃತನಾಗಿರುವತನಕ. ಅವು ಅಭಿವೃದ್ಧಿಯಾಗುತ್ತ ಹೋಗುವದರಲ್ಲಿ ಸಂಶಯವಿಲ್ಲೆಂತಲೂ, ಮುಸಲ್ಮಾನ ಬಾದಶಹರ ವಕೀಲರೇ ಮೊದಲಾದವರು ತಿಳಿಕೊಂಡರು. ದರ್ಬಾರದ ಈ ಎಲ್ಲ ಪ್ರಕಾರವನ್ನು ನೋಡಿ ಮುಸಲ್ಮಾನ ವಕೀಲರು ಚಕಿತರಾಗಿ, ರಾಮರಾಜನ ಅಳಿಕೆಯ ಕಾಲದಲ್ಲಿಯಂತು ತಮ್ಮ ಬೇಳೆಯು ಬೇಯಲಿಕ್ಕಿಲ್ಲೆಂದು ತಿಳಿದು, ಅದರಂತೆ ತಮ್ಮ ತಮ್ಮ ಬಾದಶಹರಿಗೆ ತಿಳಿಸಿದರು.

ರಾಮರಾಜನು ವಿಜಯನಗರದ ರಾಜ್ಯದಲ್ಲಿ ವ್ಯವಹರಿಸಿದ ಕಾಲವು ಬಹು ದೀರ್ಘವಾದದ್ದು. ಆತನ ಆಳಿಕೆಯ ಆರಂಭವು ವಿಜಯನಗರ ರಾಜ್ಯದ ಅತ್ಯುತ್ತಮ ಆರಂಭವಾಗಿದ್ದು, ಆತನ ಆಳಿಕೆಯ ಸಮಾಪ್ತಿಯು ಆ ರಾಜ್ಯದ ವಿಧ್ವಂಸದ ಪರಮಾವಧಿಯಾಗಿರುವದು. ಆ ವಿಧ್ವಂಸದ ಬೀಜವನ್ನು ಆತನು ತನ್ನ ತಾರುಣ್ಯದಲ್ಲಿ ಬಿತ್ತಿ, ಅದರ ಫಲವನ್ನು ವೃದ್ಧಾಪ್ಯದಲ್ಲಿ ಭೋಗಿಸಿದನು. ಆತನ ದೀರ್ಘ ಕಾಲದ ಆಳಿಕೆಯಲ್ಲಿ ಬಾಮನೀರಾಜ್ಯದ ನಾಲ್ಕು ಶಾಖೆಗಳಲ್ಲಿಯೂ ಇಬ್ಬರಿಬ್ಬರಾದರೂ ಬಾದಶಹರು ಆಗಿ ಹೋದರು. ರಾಮರಾಜನ ತಂತ್ರಗಳೂ ಕೃಷ್ಣದೇವರಾಯರ ಮರಣದಿಂದ, ಅಂದರೆ ೧೫೩೦ನೇ ಇಸವಿಯಿಂದ ಆರಂಭವಾದವು ೧೫೩೦ ರಿಂದ ೧೫೪೩ನೇ ಇಸವಿಯ ವರೆಗೆ ೧೩

ವರ್ಷಗಳಲ್ಲಿ ಆತನು ಕೆಲವು ವರ್ಷಗಳನ್ನು ಅಜ್ಞಾತವಾಸದಲ್ಲಿಯೂ, ಕೆಲವು ವರ್ಷಗಳನ್ನು ಕುಟಿಲತಂತ್ರ ರಚನೆಯಲ್ಲಿಯೂ ಕಳೆದನು. ಅಚ್ಯುತರಾಯನು ಮರಣ ಹೊಂದಿ ನಂತರ ಆತನ ಅಣ್ಣನ ಮಗನಾದ ಸದಾಶಿವರಾಯನನ್ನು ರಾಮರಾಜನು ಪಟ್ಟಕ್ಕೆ ಕುಳ್ಳಿರಿಸಿದನು. ಈ ಕೆಲಸದಲ್ಲಿ ರಾಮರಾಜನ ಬಂಧುಗಳಾದ ತಿರುಮಲನೂ, ವೆಂಕಟಾದ್ರಿಯೂ ಒಳಿತಾಗಿ ಸಹಾಯ ಮಾಡಿದರು. ಸದಾಶಿವರಾಯನು ಸಾಯುವವರೆಗೆ ಈ ಮೂವರ ಕೈಯೊಳಗೆ ಸೆರೆಯಾಳಿನಂತೆ ಜೀವಿಸಿದನು. ಈ ಕಾಲದಲ್ಲಿ ರಾಮರಾಜನೇ ವಿಜಯನಗರದ ನಿಜವಾದ ರಾಜನಾಗಿದ್ದನು; ಆದರೆ ಆತನು ತನ್ನನ್ನು “ಮಹಾರಾಜನ”ಂದಾಗಲಿ “ಸಾಮ್ರಾಟನ”ಂದಾಗಲಿ ಕರೆಸಿಕೊಳ್ಳದೆ, “ಮಹಾಮಂಡಲೇಶ್ವರ” ನೆಂಬ ಕಡಿಮೆ ದರ್ಜೆಯ ಹೆಸರಿನಿಂದಲೇ ಕರೆಸಿಕೊಳ್ಳುತ್ತಿದ್ದನು. ಎರಡು ವರ್ಷಗಳಿಗೊಮ್ಮೆ, ಅಥವಾ ನಾಲ್ಕು ವರ್ಷಗಳಿಗೊಮ್ಮೆ ಯಾವಾಗಾದರೂ ದರ್ಬಾರ ನೆರೆಯಿಸಿ, ಆಗ ಸದಾಶಿವರಾಯನನ್ನು ಸಿಂಹಾಸನದ ಮೇಲೆ ಕೂಡಿಸಿ, ಎಲ್ಲ ಮುಖ್ಯ ಮರ್ಯಾದೆಗಳನ್ನು ಆತನಿಗೇ ಕೊಡಿಸುತ್ತಿದ್ದನು. ಇಸವಿ ಸನ್ ೧೫೫೩ ರಿಂದ ಅಂದರೆ, ತನ್ನ ನಿಜವಾದ ಆಳಿಕೆಗೆ ಆರಂಭವಾದಂದಿನಿಂದ ರಾಮರಾಜನು ವಿಜಯನಗರದ ರಾಜ್ಯದ ಉತ್ಕರ್ಷವನ್ನು ಮಾಡಲಾರಂಭಿಸಿದನು. ಆತನು ವಿಜಾಪುರದ ಇಬ್ರಾಹಿಂ ಆದಿಲಶಹನಿಗೂ, ಗೋವಳಕೊಂಡದ ಕುತುಬಶಹನಿಗೂ ಬಹಳ ತ್ರಾಸ ಕೊಡುತ್ತಿದ್ದನು ವಿಜಾಪುರದ ಆದಿಲಶಹನ ಮೇಲಂತು ಆತನ ಸಿಟ್ಟು ಇದ್ದೇ ಇತ್ತು. ಆತನ ಸೇಡು ತೀರಿಸಿಕೊಳ್ಳುವ ಸಂಧಿಯನ್ನು ರಾಮರಾಜನು ನೋಡುತ್ತಿದ್ದನು. ಈ ಸಂಧಿಯನ್ನು ಇಬ್ರಾಹಿಂ ಆದಿಲಶಹನೇ ಒದಗಿಸಿಕೊಟ್ಟನು, ಆತನು ಗೋವಳಕೊಂಡದ ಬಾದಶಹನ ರಾಜ್ಯವನ್ನು ಕಸಿದುಕೊಂಡು, ತನ್ನ ರಾಜ್ಯವನ್ನು ಬೆಳೆಸುವ ಇಚ್ಛೆಯಿಂದ ರಾಮರಾಜನ ಸಹಾಯವನ್ನು ಬೇಡಿದನು. ಆಗ ರಾಮರಾಜನು ಆದಿಲಶಹನಿಗೆ ಸಹಾಯ ಮಾಡಿ ತನ್ನ ರಾಜ್ಯದೊಳಗಿನ ಆತನ ವಕೀಲನನ್ನು ತಿರುಗಿ ಕಳುಹಿ, ಕುಂಜವನವನ್ನು ತನ್ನ ಕೈಯಲ್ಲಿ ತಕ್ಕೊಂಡನು. ಹೀಗೆ ಮುಸಲ್ಮಾನರ ನಾಲ್ವರು ಬಾದಶಹರಲ್ಲಿ ಕಲಹವನ್ನುಂಟು ಮಾಡಿ, ತಾನು ಒಮ್ಮೆ ಒಬ್ಬರಿಗೆ, ಮತ್ತೊಮ್ಮೆ ಮತ್ತೊಬ್ಬರಿಗೆ ಸಹಾಯ ಮಾಡುತ್ತ, ರಾಮರಾಜನು ಬಲಿಷ್ಠನಾಗುತ್ತಿದ್ದನು. ಮುಂದೆ ೧೫೫೭ರಲ್ಲಿ ಇಬ್ರಾಹಿಂ ಆದಿಲಶಹನು ಮರಣಹೊಂದಲು, ವಿಜಾಪುರದಲ್ಲಿ ಅಲೀ ಆದಿಲಶಹನ ಆಳ್ವಿಕೆ ಆರಂಭವಾಯಿತು.

ಅಲೀ ಆದಿಲಶಹನು ವಿಜಾಪುರದ ಸಿಂಹಾಸನವೇರಿದ ಬಳಿಕ ಆತನಿಗೂ

ಅಹಮ್ಮದನಗರದ ಹುಸೇನ ನಿಜಾಮಶಹನಿಗೂ ದ್ವೇಷವುಂಟಾಯಿತು. ತನ್ನೊಬ್ಬನಿಂದ ನಿಜಾಮಶಹನ ಪಾರಪತ್ಯ ಮಾಡುವದಾಗದೆಂದು ತಿಳಿದು, ಅಲಿ ಆದಿಲಶಹನು ರಾಮರಾಜನ ಸಹಾಯವನ್ನು ಕೇಳಿಕೊಂಡನು. ಅದಕ್ಕೆ ರಾಮರಾಜನು ಸಂತೋಷದಿಂದ ಒಡಂಬಟ್ಟು ಅಲಿಗೆ ಸಹಾಯ ಮಾಡಿದನು. ಈ ಯುದ್ಧವು ೧೫೫೮ ಆಯಿತು. ಈ ಪ್ರಸಂಗದಲ್ಲಿ ಅಲೀ ಆದಿಲಶಹನೂ, ರಾಮರಾಜನೂ ಕೂಡಿ ಅಹಮ್ಮದನಗರ ರಾಜ್ಯದಲ್ಲಿ ಅನರ್ಥವನ್ನು ಎಸಗಿದರು. ಪರಿಂಡೆಯಿಂದ ಜುನ್ನರದವರೆಗೆ ಮತ್ತು ಅಹಮ್ಮದನಗರದಿಂದ ದೌಲತಾಬಾವದವರೆಗೆ ಒಂದು ಹಳ್ಳಿಯಲ್ಲಿ ಕೂಡ ಜನವಸತಿಯು ಉಳಿಯದಂತೆ ರಾಜ್ಯವನ್ನು ಬೇಚಿರಾಖು ಮಾಡಿದರು. ಮುಂದೆ ಬರಬರುತ್ತ ಅಲೀ ಆದಿಲಶಹನಿಗೂ ರಾಮರಾಜನಿಂದ ತ್ರಾಸವಾಗಹತ್ತಿತು. ರಾಮರಾಜನು ಎಲ್ಲ ಮುಸಲ್ಮಾನ ಬಾದಶಹರಿಗೂ ತಲೆಭಾರವಾದನು. ಆತನ ಉತ್ಕರ್ಷವನ್ನು ಆ ಬಾದಶಹರು ಸೈರಿಸಿದಾದರು. ಒಂದು ಸಾರೆ ಸಹಾಯ ಮಾಡಿದ್ದಕ್ಕಾಗಿಯೇ ಆದಿಲಶಹನು ರಾಮರಾಜನಿಗೆ ಗೋವಳಕೊಂಡ, ಷಾನಗಲ್ಲ, ಗಂಟೂರ ಕೋಟೆಗಳನ್ನು ಕೊಡಬೇಕಾಯಿತು. ತಮ್ಮತಮ್ಮೊಳಗೆ ಜಗಳಾಡುತ್ತಿದ್ದರಿಂದ ಈ ಹಿಂದು ರಾಜನು ಇಷ್ಟು ಬಲಿಷ್ಠನಾದನು; ನಾವೇ ಒಕ್ಕಟ್ಟಿನಿಂದ ಇದ್ದರೆ ಈತನ ನಾಶಮಾಡಲಿಕ್ಕೆ ಅವಕಾಶವು ಬೇಡವೆಂದು ಎಲ್ಲ ಮುಸಲ್ಮಾನ ಬಾದಶಹರು ಭಾವಿಸಿ, ತಮ್ಮೊಳಗೆ ಒಕ್ಕಟ್ಟು ಮಾಡಿಕೊಳ್ಳಲಿಚ್ಛಿಸಿದರು. ತಾವು ಒಕ್ಕಟ್ಟು ಬೆಳೆಸಿಕೊಳ್ಳದಿದ್ದರೆ ತಮ್ಮ ರಾಜ್ಯಗಳು ರಸಾತಳಕ್ಕೆ ಇಳಿಯುವದೇ ನಿಶ್ಚಯವೆಂದು ಅವರು ತಿಳಿದರು. ಅವರಲ್ಲಿ ವಿಶೇಷವಾಗಿ ಅಲೀ ಆದಿಲಶಹನ ಮನಸ್ಸಿಗೆ ರಾಮರಾಜನ ಉತ್ಕರ್ಷದ ಚಿಂತೆಯು ಬಹಳವಾಗಿ ಹತ್ತಿ, ಆತನು ತಮ್ಮೊಳಗೆ ಒಕ್ಕಟ್ಟು ಬೆಳೆಸುವ ಕೆಲಸದಲ್ಲಿ ಮುಂದುವರಿದು ಪ್ರಯತ್ನ ಮಾಡಹತ್ತಿದನು. ಎರಡು ಸಾರೆ ಆತನು ರಾಮರಾಜನ ಸಹಾಯವನ್ನು ಪಡೆದವನಾದ್ದರಿಂದ, ರಾಮರಾಜನ ಸಾಮರ್ಥ್ಯವೂ, ಆತನ ಸೊಕ್ಕೂ ಅಲೀ ಆದಿಲಶಹನಿಗೆ ಗೊತ್ತಾಗಿದ್ದವು. ಅಲಿ ಆದಿಲಶಹನು ತನ್ನ ವಿಶ್ವಾಸದ ಸರದಾರನಾದ ಕಿಷ್ಕರಖಾನನೊಡನೆ ಆಲೋಚಿಸಿ, ಎರಡು ಬಗೆಯ ತಂತ್ರಗಳನ್ನು ಹೂಡಿದನು. ಆ ತಂತ್ರಗಳಲ್ಲಿ ಒಂದನೆಯದು, ಉಳಿದ ಮೂವರು ಬಾದಶಹರ ಕಡೆಗೆ ವಕೀಲರನ್ನು ಕಳಿಸಿ ನಾವೆಲ್ಲರೂ ಕೂಡಿ ರಾಮರಾಜನನ್ನು ನಾಶಗೊಳಿಸಬೇಕೆಂದು ಆಲೋಚಿಸುವುದು. ರಾಮರಾಜನ ಕಡೆಯ ವಕೀಲನನ್ನು ಕಳಿಸಿ, ನಾನೂ ನೀನೂ ಕೂಡಿ ಉಳಿದ ಮೂವರು ಮುಸಲ್ಮಾನ ಬಾದಶಹರನ್ನು ನಾಶಗೊಳಿಸಿ ರಾಜ್ಯವನ್ನು

ಹಂಚಿಕೊಳ್ಳೋಣವೆಂದು ಆಲೋಚಿಸುವುದು ಎರಡನೆಯ ತಂತ್ರವು. ಬಾದಶಹನು ಹಲವು ಉಪಾಯಗಳಿಂದ ಮುಸಲ್ಮಾನ ಬಾದಶಹರಲ್ಲಿ ಒಕ್ಕಟ್ಟು ಬೆಳೆಸುವದಕ್ಕಾಗಿ ೧೫೬೪ರಲ್ಲಿ ಕಿಷ್ಕರಖಾನನನ್ನು ನಿಯಮಿಸಿ ಆತನಿಗೆ ಸಂಪೂರ್ಣ ಅಧಿಕಾರ ಕೊಟ್ಟು ಕಳಿಸಿದನು.

ಇತ್ತ ರಾಮರಾಜನ ಕಡೆಗೆ ಅಲೀ ಆದಿಲಶಹನು ಒಬ್ಬ ವಕೀಲನನ್ನು ಕಳಿಸಿ, ನಾವಿಬ್ಬರೂ ಒಂದಾಗಿ ಉಳಿದ ಮುಸಲ್ಮಾನ ರಾಜ್ಯಗಳನ್ನು ನಷ್ಟಪಡಿಸೋಣ, ಈ ಕೆಲಸವು ಪೂರ್ಣವಾಗುವವರೆಗೆ ನಮ್ಮ ಒಬ್ಬ ವಕೀಲನನ್ನು ನೀವು ನಿಮ್ಮ ರಾಜಧಾನಿಯಲ್ಲಿ ಇಟ್ಟುಕೊಳ್ಳಬೇಕು. ಎಂದು ಹೇಳಿ ಕಳಿಸಿದನು. ಅದಕ್ಕೆ ರಾಮರಾಜನು ಸಂತೋಷದಿಂದ ಒಪ್ಪಿಕೊಂಡು, ವಕೀಲನಿಗೆ ಇರಲಿಕ್ಕೆ ಈ ಸಾರೆ ತಾನಾಗಿಯೇ ಕುಂಜವನವನ್ನು ಕೊಟ್ಟನು. ಆ ವಕೀಲನು ಬಂದು ಕುಂಜವನದಲ್ಲಿ ಇರಹತ್ತಿದನಂತರ ಕೆಲವು ದಿನಗಳ ಮೇಲೆ ರಾಮರಾಜನು ದರ್ಬಾರದ ನೆರೆಸುವ ದಿವಸವು ಬಂದಿತು. ಅಂದಿನ ದರ್ಬಾರಕ್ಕೆ ವಿಜಾಪುರದ ಹೊಸವಕೀಲನೂ ಬಂದಿದ್ದನು. ರಾಮರಾಜನು ಆ ವಕೀಲನ ಸುಂದರ ರೂಪವನ್ನೂ ತೇಜಸ್ಸನ್ನೂ, ತಾರುಣ್ಯವನ್ನೂ ನೋಡಿ ಸಮಾಧಾನಪಟ್ಟನು. ದರ್ಬಾರದ ಕೆಲಸಕ್ಕೆ ಆರಂಭವಾಗಲು, ಎಲ್ಲರೂ ಅತ್ಯಂತ ವಿನಯದಿಂದ ನಡೆಕೊಂಡರು; ವಿಜಾಪುರದ ತರುಣ ವಕೀಲನು ಮಾತ್ರ ಹಾಗೆ ನಡೆಯಲಿಲ್ಲ. ಆತನ ಸೊಕ್ಕಿನ ನಡತೆಯನ್ನು ನೋಡಿ ಎಲ್ಲರಿಗೂ ಆಶ್ಚರ್ಯವಾಯಿತು. ಇದಕ್ಕಾಗಿ ರಾಮರಾಜನಿಗೂ ಸಿಟ್ಟುಬಂದಿತು. ಆ ತರುಣ ಸರದಾರನ ವಿಷಯವಾಗಿ ರಾಮರಾಜನ ಮನಸ್ಸಿನಲ್ಲಿ ಆರಂಭಕ್ಕೆ ಉತ್ಪನ್ನವಾಗಿದ್ದ ಆದರವು ನಷ್ಟವಾಗಿ, ತಿರಸ್ಕಾರವು ಉತ್ಪನ್ನವಾಯಿತು. ಅದೇ ಕಾಲಕ್ಕೆ ಆ ತರುಣ ವಕೀಲನನ್ನು ಆತನ ಉದ್ಧಟತನದಿಂದ ಸಲುವಾಗಿ ಎಚ್ಚರಗೊಳಿಸಬೇಕೆಂದು ರಾಮರಾಜನು ಮಾಡಿದ್ದನು; ಆದರೆ ಇನ್ನೂ ತರುಣನಾಗಿದ್ದರಿಂದ ಇವನಿಗೆ ದರ್ಬಾರದ ನಡತೆಗಳು ಗೊತ್ತಿರಲಿಕ್ಕಿಲ್ಲಂತಲೂ ; ಇಂಥ ತರುಣನನ್ನು ವಕೀಲನನ್ನಾಗಿ ಕಳಿಸಿದ್ದರಲ್ಲಿ ಬಾದಶಹನದೇ ತಪ್ಪೆಂತಲೂ ತಿಳಿದು, ಈ ಸಂಬಂಧವಾಗಿ ಬಾದಶಹನನ್ನೇ ಬರೆದು ಕೇಳೋಣವೆಂದು ಆತನು ಸುಮ್ಮನಾದನು. ದರ್ಬಾರದ ಕಾರ್ಯವು ಮುಗಿದು, ಎಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಹೊರಟುಹೋದರು. ವಿಜಾಪುರದ ತರುಣ ವಕೀಲನು ತನ್ನ ಕುಂಜವನಕ್ಕೆ ಹೋದನು, ಆತನ ದರ್ಬಾರದಲ್ಲಿ ಔದ್ಧತ್ಯದಿಂದ ನಡೆಕೊಂಡಿದ್ದಕ್ಕಾಗಿ ಆತನ ಜನರು ಆತನನ್ನು ಬಹಳವಾಗಿ ಶ್ಲಾಘಿಸಿದರು. ಅವರಲ್ಲಿ ಒಬ್ಬ ಸರದಾರನು ಆ ವಕೀಲನನ್ನು, ಅಂದರೆ

ರಣಮಸ್ತಖಾನನ್ನು ಕುರಿತು- “ನೀವು ಇಂದು ದರ್ಬಾರದಲ್ಲಿ ನಡೆಕೊಂಡದ್ದು ನಮ್ಮ ಬಾದಶಹರ ಗೌವರವಕ್ಕೆ ಒಪ್ಪುವ ಹಾಗಿತ್ತು. ನಮ್ಮ ಬಾದಶಹರು ವಿಜನಗರದ ಮಾಂಡಲೀಕರಲ್ಲ ; ವಿಜನಗರದ ರಾಯರ ಸರಿ ಜೋಡಿಯವರು; ಅವರು ವಿಜಯನಗರದ ರಾಜರಿಗೆ ಬಗ್ಗಿ ಕುರ್ನಿಸಾತ ಮಾಡಲವಶ್ಯವಿಲ್ಲ. ಈ ಮಾತು ದರ್ಬಾರ ದೊಳಗಿನವರಿಗೆಲ್ಲ ಇಂದು ಚೆನ್ನಾಗಿ ಗೊತ್ತಾಯಿತು. ನಿಮ್ಮ ನಡತೆಯನ್ನು ನೋಡಿ ದರ್ಬಾರದವರೆಲ್ಲರಿಗೂ ಸಿಟ್ಟು ಬಂದಿತು ; ಆದರೆ ಸಿಟ್ಟು ಬಂದು ಮಾಡುತ್ತಾರೇನು ? ಎಲ್ಲರು ಮುಂಗೈ ಕಡಿಯುತ್ತ ಸುಮ್ಮನೆ ಕುಳಿತುಕೊಂಡರು! ಒಬ್ಬೊಬ್ಬರು ಇಷ್ಟಿಷ್ಟು ಗಡುತುರ ಕಣ್ಣು ತೆರೆದು ನಿಮ್ಮನ್ನು ನೋಡಹತ್ತಿದರು: ಆದರೆ ನೋಡಿ ಮಾಡುವದೇನು? ರಾಮರಾಜನಾದರೂ ಕಣ್ಣು ಕೆಕ್ಕರಿಸಿ ಕೆಕ್ಕರಿಸಿ ನಿಮ್ಮನ್ನು ನೋಡುತ್ತಿದ್ದನು; ಆದರೆ ಕಣ್ಣು ಹರಿಯುವ ಹಾಗೆ ಕೆಕ್ಕರಿಸಿ ನೋಡಿದರೂ ಆಗತಕ್ಕದ್ದೇನು ?” ಎಂದು ನುಡಿದು ರಣಮಸ್ತಖಾನನ ಸ್ತೋತ್ರ ಮಾಡಿದನು. ಅದನ್ನು ಕೇಳಿ ರಣ ಮಸ್ತಖಾನನು ಬಹಳ ಸಮಾಧಾನಪಟ್ಟು, ಆ ಸರದಾರರನ್ನು ಕುರಿತು-“ನಾವು ಬಾದಶಹನ ಪ್ರತಿನಿಧಿಗಳಾಗಿ ಬಂದಿರುವೆವು. ಪ್ರತ್ಯಕ್ಷ ಬಾದಶಹರು ಬಂದಾಗ ನಡಕೊಳ್ಳುವಂತೆ ನಾವು ಇಲ್ಲಿ ನಡೆಕೊಳ್ಳಬೇಕಾಗುವದು; ಮತ್ತು ವಿಜಯನಗರದ ರಾಯರು ಬಾದಶಹರಿಗೆ ಮಾನಕೊಡುವಂತೆ ನಮಗೆ ಮಾನಕೊಡಲಿಕ್ಕೇ ಬೇಕು. ಆ ರಾಮರಾಜನ ಸೊಕ್ಕು ತಲೆಗೆರಿಯವದು. ತನ್ನ ರಾಜ್ಯದ ಸುತ್ತಮುತ್ತಲಿನ ಮುಸಲ್ಮಾನ ರಾಜ್ಯಗಳನ್ನು ಮುರಿದು ಮಹಮ್ಮದ ಪೈಗಂಬರರ ನಿಶಾನಿಯು ಶೋಭಿಸುತ್ತಿದ್ದಲ್ಲಿ, ತಮ್ಮ ಹಿಂದುಗಳ ನಿಶಾನೆಯನ್ನು ಮೆರಿಸಬೇಕೆಂದು ಆತನು ಮಾಡಿರುವನು. ಒಳ್ಳೇದು ನೋಡೋಣ, ಆತನ ಇಚ್ಛೆಯು ಪೂರ್ಣವಾಗುತ್ತದೋ ನಮ್ಮ ಇಚ್ಛೆಯು ಪೂರ್ಣವಾಗುತ್ತದೋ,” ಅನ್ನಲು, ಅ ಸರದಾರನೂ “ಅಲ್ ಬತ್, ನಮ್ಮ ಇಚ್ಛೆಯೇ ಪೂರ್ಣವಾಗುವದು, ಅದರಲ್ಲಿಯೂ ಈ ಕಾರ್ಯವು ನೀವು ವಕೀಲರಾಗಿರುವಾಗಲೇ ಆಗುವದೆಂದು ನಮಗೆ ತೋರುತ್ತದೆ. ನಿಮ್ಮ ಯೋಗ್ಯತೆಯನ್ನರಿತೇ ಬಾದಶಹರು ಹಲವು ಅನುಭವಿಕರನ್ನು ಹಿಂದಕ್ಕೆ ದೂಡಿ ನಿಮ್ಮನ್ನು ಇಲ್ಲಿಗೆ ವಕೀಲರನ್ನಾಗಿ ಕಳಿಸಿರುವರು. ನಿಮ್ಮ ಮಾತನ್ನು ಬಾದಶಹರು ಅಕ್ಷರಶಃ ನಡೆಸುವರು. ಈ ಹೊತ್ತಿಗೆ ಬಾದಶಹರ ನಂಬಿಗೆಯು ನಿಮ್ಮ ಮೇಲೆ ಇದ್ದಷ್ಟು ಬೇರ ಯಾರ ಮೇಲೆಯೂ ಇರುವದಿಲ್ಲ” ಎಂದನು.

ಈ ಸ್ತುತಿಪರ ಭಾಷಣದಿಂದ ಆ ತರುಣ ರಣಮಸ್ತಖಾನನಿಗೆ ಬಹಳ

ಸಂತೋಷವಾಯಿತು. ಆದರೆ ಅವನು ವಿನಯದಿಂದ ಆ ಸರದಾರನನ್ನು ಕುರಿತು—
 “ಬಾದಶಹನು ಕೃ ಹಿಡಿದರೆ ಬೇಕಾದವನು ಬೇಕಾದಂಥ ದೊಡ್ಡ
 ಪದವಿಗೇರಬಹುದು. ಈ ಅಧಿಕಾರದ ಮೇಲೆ ನನ್ನನ್ನು ಕಳಿಸುವಷ್ಟು ಯೋಗ್ಯತೆಯು
 ನನ್ನಲ್ಲಿಲ್ಲೆಂಬುದು ನನಗೆ ಗೊತ್ತಿರುತ್ತದೆ. ಆದರೆ ಬಾದಶಹರ ಆಜ್ಞೆಯನ್ನು ಮೀರಲಿಕ್ಕೆ
 ಬರುವದಿಲ್ಲ. ನಮ್ಮ ಕೈಯಿಂದಾದಷ್ಟು ಯತ್ನಿಸಿ, ಬಾದಶಹರ ಹಿತಮಾಡಲು
 ಶಕ್ಯವಿದ್ದ ಮಟ್ಟಿಗೆ ಮಾಡಬೇಕು ಯಾಕೆ ಫಿದಾಹುಸೇನಖಾನ, ನನ್ನ ಮಾತು
 ಸರಿಯಾದದ್ದಷ್ಟೇ ? ನಿಮ್ಮ ಹಾಗು ಈ ಅಲೀ ಇಮಾಮಖಾನರ ಧೈರ್ಯದಿಂದ
 ನಾನು ಈ ಅಧಿಕಾರವನ್ನು ಪಡೆದಿರುತ್ತೇನೆ. ಇವರಿಬ್ಬರನ್ನು ನನ್ನ ಸಂಗಡ
 ಕಳಿಸಿದರೆ ಮಾತ್ರ ನಾನು ವಿಜಯನಗರದಲ್ಲಿ ಹೋಗಿ ನಿಂತುಕೊಳ್ಳುವೆನು,
 ಎಂದು ನಾನು ಬಾದಶಹರ ಮುಂದೆ ಸ್ಪಷ್ಟವಾಗಿ ಹೇಳಿದೆನು. ನಾನು ಸುಮ್ಮನೆ
 ಹೆಸರಿಗೆ ವಕೀಲನು. ನಿಜವಾದ ವಕೀಲರೂ, ಯೋಗ್ಯ ಆಲೋಚನೆಗಳನ್ನು
 ಹೇಳುವವರೂ ನೀವೇ. ನಿಮ್ಮಿಬ್ಬರನ್ನು ನಾನು ಹಿರಿಯನೆಂದು ಭಾವಿಸಿರುವೆನು”
 ಎಂದು ಹೇಳಿದನು. ರಾತ್ರಿಯಾದ್ದರಿಂದ ಎಲ್ಲರೂ ಹೊರಟುಹೋದರು. ತರುಣ
 ರಣಮಸ್ತಖಾನನ ಮನಸ್ಸಿನಲ್ಲಿ, ನಾನು ಬಾದಶಹನ ಕಾರ್ಯವನ್ನು ಸಾಧಿಸಿ
 ಹ್ಯಾಗೆ ಆತನ ಪ್ರೀತಿಗೆ ಪಾತ್ರನಾದೇನೆಂಬದೊಂದೇ ಮಾತು ಯಾವಾಗಲೂ
 ಕಟಿಯುತ್ತಿತ್ತು. ದರ್ಬಾರದಲ್ಲಿ ತಾನು ಉದ್ಧಟತನದಿಂದ ನಡೆದದ್ದಕ್ಕಾಗಿ ತನ್ನ
 ಜನರು ಶ್ಲಾಘಿಸಿದ್ದರಿಂದ, ಇಂದು ಆತನಿಗೆ ಬಹಳ ಸಂತೋಷವಾಗಿತ್ತು. ತಾನು
 ಕಡೆತನಕ ಹೀಗೆಯೇ ಶ್ಲಾಘನೆಗೆ ಹ್ಯಾಗೆ ಪಾತ್ರನಾಗುತ್ತ ಹೋದೇನೆಂಬ ಚಿಂತೆಯಿಂದ
 ಆತನಿಗೆ ನಿದ್ರೆ ಬರಲೊಲ್ಲದು. ಆತನ ಮನಸ್ಸಿನಲ್ಲಿ ಒಂದರ ಹಿಂದೊಂದು
 ಕಲ್ಪನಾತರಂಗಗಳು ಉತ್ಪನ್ನವಾಗುತ್ತಿದ್ದವು. ಈ ಕಲ್ಪನಾ ತರಂಗಗಳ
 ಅಲೆದಾಟದಿಂದ, ಅಂದು ಬೆಳತನಕ ಆತನಿಗೆ ನಿದ್ರೆ ಬರಲಿಲ್ಲವೆಂದು ಹೇಳಬಹುದು.
 ಬೆಳಗು ಹರಿಯುತ್ತಿರಲು, ಆತನು ಸ್ವಲ್ಪ ಕಣ್ಣಿಗೆ ಕಣ್ಣು ಹಚ್ಚಿದನು. ನಿದ್ರೆ ಹತ್ತಿ
 ಇನ್ನೂ ಎರಡು ತಾಸು ಪೂರ್ಣವಾಗಿದ್ದಿಲ್ಲ; ಅಷ್ಟರಲ್ಲಿ ಯಾರೋ ದೊಡ್ಡ
 ಧ್ವನಿಯಿಂದ ತನ್ನನ್ನು ಕೂಗಿ ಎಬ್ಬಿಸುವಂತೆ ಆತನಿಗೆ ಭಾಸವಾಗಿ ಆತನು ಎಚ್ಚತ್ತು
 ಲಗುಬಗೆಯಿಂದ ಹೋಗಿ ಬಾಗಿಲು ತೆರೆದನು, ಆಗ ಆತನ ಸಿಪಾಯಿಯು
 ಸಾಷ್ಟಾಂಗ ನಮಸ್ಕಾರ ಹಾಕಿ, ಕೈಯನ್ನು ರುಮಾಲದಿಂದ ಕಚ್ಚಿಕೊಂಡು ಬಾಗಿ
 ವಂದಿಸಿ—“ಗರೀಬ ಪರವರ, ತಮ್ಮನ್ನು ಸುಖ ನಿದ್ರೆಯಿಂದ ಎಚ್ಚರಗೊಳಿಸಿದ
 ಉದ್ಧಟತನಕ್ಕಾಗಿ ಈ ದಾಸನನ್ನು ಕ್ಷಮಿಸುವದಾಗಬೇಕು. ತಮ್ಮ ಪರಮ ಪೂಜ್ಯ
 ಮಾತೃಶ್ರೀಯವರ ಅಪ್ಪಣೆಯಿಂದ ಹೀಗೆ ಮಾಡಿದೆನು. ಅವರು ತಮ್ಮನ್ನು ಬೇಗನೆ

ಕರೆಯ ಹೇಳಿದ್ದಾರೆ” ಅನ್ನಲು, ರಣಮಸ್ತಖಾನನು-ಏನು ! ನಮ್ಮ ಮಾಸಾಹೇಬರು ನನ್ನನ್ನು ಕರೆದಿದ್ದಾರೆಯೇ ? ಹೋಗು ಬೇಗನೆ ಬಿಸಿನೀರು ತಕ್ಕೊಂಡು ಬಾ. ಮೋರೆ ತೊಳಕೊಂಡು ನಮಾಜು ಮಾಡಿ ಬರುವೆನು. ಎಂದು ಹೇಳಿದನು. ಆಗ ಸಿಪಾಯಿಯು ಓಡುತ್ತ ಹೋಗಿ ಅಪ್ಪಣೆಯಂತೆ ಬಿಸಿ ನೀರು ತಂದು ರಣಮಸ್ತಖಾನನ ಕೈಗೂ ಕಾಲಿಗೂ ಹಾಕಿ ಆತನ ಕೈಕಾಲುಗಳನ್ನು ಒರಸಿದನು. ರಣಮಸ್ತಖಾನನು ಮೋರೆಯನ್ನು ಒರಸಿ ಕೊಂಡು, ನಮಾಜುಮಾಡಿ ತಾಯಿಯ ಬಳಿಗೆ ಹೋದನು.

* * * *



೧೧ ನೆಯ ಪ್ರಕರಣ

ಜಾಜ್ಜಲ್ಯವೃತ್ತಿಯು

ರಣಮಸ್ತಖಾನನ ತಾಯಿಯು ಕುಂಜವನದ ಬಂಗಲೆಯೊಳಗಿನ ಒಂದು ಕೋಣೆಯಲ್ಲಿ ಒತ್ತಟ್ಟಿಗೆ ಇದ್ದಹಾಗೆ ಇದ್ದಳು. ಆಕೆಯ ವಯಸ್ಸು ಸರಾಸರಿ ಐವತ್ತು ವರ್ಷದ್ದಿರಬಹುದು; ಆಕೆಯು ಒಬ್ಬ ಸಾಧು ಸ್ತ್ರೀಯಂತೆ ಕಾಲಹರಣ ಮಾಡುತ್ತಿದ್ದಳು. ಒಬ್ಬ ಬಡ ಫಕೀರಿಯು ಮಸೀದಿಯ ಮುತವಲ್ಲಿಯು ದಯಮಾಡಿ ಕೊಟ್ಟಿದ್ದ ಮಸೀದಿಯ ಒಂದು ಕೋಣೆಯಲ್ಲಿ ಇರುವಂತೆ, ಆಕೆಯು ತನ್ನ ಮಗನ ಬಂಗಲೆಯ ಒಂದು ಕೋಣೆಯಲ್ಲಿ ಇರುತ್ತಿದ್ದಳೆಂದು ಹೇಳಬಹುದು. ಆ ಕೋಣೆಯಲ್ಲಿ ಒಂದು ನವಾರದ ಹೊರಸು ಆ ಹೊರಸಿನ ಮೇಲೆ ಏನೋ ಒಂದು ಚವ್ವಾಳಿಯ ಹಾಗೆ ಒಗೆದದ್ದು ; ತಲೆಗಿಂಬಿನ ನಿಟ್ಟಿಗೆ ಚೌರಂಗದ ಮೇಲೆ ಕುರಾಣ, ಹಾಗು ಸಾಧುಸತ್ತುರುಷರ ಚರಿತ್ರದ ನಾಲ್ಕಾರು ಪುಸ್ತಕಗಳು; ಅಲ್ಲಿಯೇ ಸಮೀಪದಲ್ಲಿ ಒಂದು ಸರ್ವಸಾಧಾರಣವಾದ ಸಮೆಯು ; ಕೆಲವು ಹಸರು-ಹಳದಿ ಮಣಿಗಳು ಪೋಣಿಸಿದ ಜಪಮಾಲೆಯು ; ನೀರಿನಿಂದ ತುಂಬಿದ ಕೆಲವು ಪಾತ್ರೆಗಳು, ಇವಿಷ್ಟು ಒಡವೆಗಳು ಇದ್ದವು. ಕೋಣೆಯಲ್ಲಿ ಲೋಬಾನವು (ಊದು) ವಿಶೇಷವಾಗಿ ಸುಡಲ್ಪಟ್ಟಿದ್ದರಿಂದ, ಅದರ ವಾಸನೆಯು ಕೋಣೆಯ ತುಂಬ ಇಡಗಿತ್ತು. ಕೋಣೆಯ ಹೊರಗೆ ಮೂರು ನಾಲ್ಕು ಜನ ಮುದುಕ-ಮುದುಕಿ ದಾಸಿಯರು ಕುಳಿತಿದ್ದರು. ಹಾಗಲ ಹಣ್ಣಿನಂತೆ ತೀರ ಮುದುಕಿಯಾದ ಒಬ್ಬ ಸ್ತ್ರೀಯು ಕೋಣೆಯೊಳಗೆ ಚೌರಂಗದ ಹತ್ತರ ಕುಳಿತಿದ್ದು, ರಣಮಸ್ತಖಾನನ ತಾಯಿಯು ಪುಸ್ತಕವನ್ನು ಅರ್ಧ ತೆರೆದು ಗಟ್ಟಿಯಾಗಿ ಓದಿ, ಆಕೆಗೆ ಅರ್ಥಮಾಡಿ ಹೇಳುತ್ತಿದ್ದಳು. ಹೀಗಿರುವಾಗ ರಣಮಸ್ತಖಾನನು ಒಳಗೆ ಹೋಗಿ, ಕೂಡಲೆ ಮಾಸಾಹೇಬರನ್ನು ವಿನಯದಿಂದ ನಮಸ್ಕರಿಸಿ-

ರಣಮಸ್ತಖಾನ-ತಮ್ಮ ಅಪ್ಪಣೆಯಂತೆ ಬಂದಿದ್ದೇನೆ. ತಮ್ಮ ಪ್ರಕೃತಿಯು ನೆಟ್ಟಿರುವದಷ್ಟೇ ನಿನ್ನ ದರ್ಬಾರದಲ್ಲಿ ನಡೆದ ಸಂಗತಿಯನ್ನು ನಿನ್ನೆ ರಾತ್ರಿಯೇ ಬಂದು ನಿವೇದಿಸತಕ್ಕವನಿದ್ದೆನು; ಆದರೆ ಶೋಧ ಮಾಡಲಾಗಿ ತಾವು ಜಪಮಾಡುತ್ತ ಕುಳಿತಿರುವರೆಂದು ಸುದ್ದಿ ಬಂದದ್ದರಿಂದ, ತಮಗೆ ಉಪದ್ರವ ಕೊಡಲಿಕ್ಕೆ ಬರಲಿಲ್ಲ.

ಮಾಸಾಹೇಬ-ನೀನು ಬಾರದೆಯಿದ್ದದ್ದು ವಿಹಿತವೇ ಸರಿ; ಆದರೆ ದರ್ಬಾರದ ಸುದ್ದಿಯನ್ನು ಕೇಳದಿದ್ದರೆ ನನಗೆಲ್ಲಿ ಸಮಾಧಾನವಾಗಬೇಕು ? ನಾನು ಅನ್ಯರ ಮುಖದಿಂದ ಎಲ್ಲ ವೃತ್ತಾಂತವನ್ನು ಕೇಳಿದ್ದೇನೆ. ನೀವು ಬಹಳ ಒಳ್ಳೆಯ ಕೆಲಸ ಮಾಡಿದೆ. ಬಾದಶಹರ ಗೌರವಕ್ಕೆ ಒಪ್ಪುವಂತೆಯೇ ನೀನು ನಡೆಯಲಿಕ್ಕೆ ಬೇಕು; ಆದರೆ ನಾನು ನಿನ್ನನ್ನು ಈಗ ಕರೆಸಿದ ಕಾರಣವು ಬೇರೆಯಿರುತ್ತದೆ. ಅಹಮ್ಮದನಗರದಿಂದ ವಿಜಾಪುರಕ್ಕೆ ಹೋಗುವವನೊಬ್ಬನು ಸುಯೋದಯವಾಗುವದಕ್ಕೆ ಮುಂಚಿತವಾಗಿ ಬಂದು, ನನ್ನ ಮುಂದೆ ತನ್ನ ವೃತ್ತಾಂತವನ್ನೆಲ್ಲ ಹೇಳಿದನು. ನಾನು ಆತನಿಗೆ ಅಭಯವನ್ನಿತ್ತು ಕುಳ್ಳಿರಿಸಿರುತ್ತೇನೆ. ನೀನು ಆತನ ಬಾಯಿಂದ ಎಲ್ಲ ಸಂಗತಿಯನ್ನು ಕೇಳಿಕೋ. ಇಂಥವರಿಗೆ ಅಭಯಕೊಡುವದು ನಮ್ಮ ಕರ್ತವ್ಯವಾಗಿರುತ್ತದೆ. ಎಲ್ಲ ಸಂಗತಿಯನ್ನು ಕೇಳಿಕೊಂಡನಂತರ, ನಿನ್ನ ಯೋಗ್ಯತೆಗೆ ಅನುರೂಪವಾಗಿ ನಡೆದುಕೋ. ನೀನು ಹಾಗೆ ನಡೆದುಕೊಳ್ಳುತ್ತೀಯೆಂಬದರಲ್ಲಿ ನನಗೆ ಸಂಶಯವಿಲ್ಲ. ನೀನು ಆ ವೃತ್ತಾಂತವನ್ನು ಕೇಳಿಕೊಂಡ ಮೇಲೆ ಸಂತಾಪಗೊಂಡು, ತನ್ನ ಕರ್ತವ್ಯವೆಂದು ತಿಳಿದು, ನೀನು ಅದನ್ನು ಮನಃಪೂರ್ವಕವಾಗಿ ಮಾಡೇ ಮಾಡುವೆ. ಮನುಷ್ಯರಿಗೆ ಎಚ್ಚರವಿಲ್ಲದ ಹಾಗೆ ಆಗಿದೆ, ತಾವು ಮಾಡಿದ್ದೇ ಪ್ರಮಾಣವೆಂದು ಅವರು ತಿಳಿದಿದ್ದಾರೆ! ಅವರಿಗೆ ನ್ಯಾಯವಿಲ್ಲ, ನೀತಿಯಿಲ್ಲ, ಅವರ ಉನ್ನತತನವು ತಲೆಗೆರುತ್ತದೆ !

ರಣಮಸ್ತಖಾನ-ಮಾಸಾಹೇಬ, ತಾವು ಎಂದೂ ಸಿಟ್ಟಿನಿಂದ ಒಂದು ಶಬ್ದವನ್ನು ಕೂಡ ಉಚ್ಚರಿಸತಕ್ಕವರಲ್ಲ, ಹೀಗಿದ್ದು ಇಂದು ತಾವು ಇಷ್ಟು ಸಂತಾಪಗೊಳ್ಳಲಿಕ್ಕೆ ಕಾರಣವೇನು ? ಯಾರಾದರೂ ತಮ್ಮ ಉಪಮರ್ದ ಮಾಡಿದರೋ, ಅಥವಾ ಯಾರಾದರೂ.....

ಮಾಸಾಹೇಬ-ಅಪ್ಪಾ, ನಿನ್ನಂಥ ಸಮರ್ಥ ಮಗನು ಮೂರ್ತಿ ಮತ್ತಾಗಿ ನನ್ನ ಹತ್ತರ ಇರುತ್ತಿರಲಿಕ್ಕೆ ಅದಾರು ನನ್ನ ಉಪಮರ್ದನಮಾಡುವರು ! ಆದರೆ ನನ್ನಂಥ ಬೇರೆ ಒಬ್ಬ ಸ್ತ್ರೀಯು ಅಥವಾ ನಿನ್ನ ಒಡಹುಟ್ಟಿದ ತಂಗಿಯಂತೆ ಇದ್ದ ಒಬ್ಬ ತರುಣಿಯ ಉಪಮರ್ದನವಾದರೆ, ನನ್ನ ಉಪಮರ್ದನವಾದ ಹಾಗಾಗಲಿಲ್ಲವೆ? ಅದರ ಪರಿಮಾರ್ಜನವನ್ನು ನಾವು ಮಾಡಿಕೊಳ್ಳಲಾಗದೋ ಅಹಮ್ಮದನಗರದ ಆ ಒಬ್ಬ ಮನುಷ್ಯನು ನೀನು ಬಾದಶಹನ ದೊಡ್ಡ ವಕೀಲನೆಂದು ತಿಳಿದು, ನಿನ್ನ ಮುಂದೆ ತನ್ನ ಸಂಕಟವನ್ನು ದೂರಿಕೊಳ್ಳಲಿಕ್ಕೆ ಬಂದಿದ್ದನು; ಆದರೆ ನೀನು ಇನ್ನೂ ಎದ್ದಿಲ್ಲೆಂದು ಹೇಳಲು, ಆತನು ನಿರಾಸೆಯಿಂದ-"ಹಾಗಾದರೆ ಇನ್ನು ನಮ್ಮ ದೂರು ಯಾರು ಕೇಳಬೇಕು ?" ಎಂದು ಗಟ್ಟಿಯಾಗಿ ಅನ್ನುತ್ತಿದ್ದನು.

ಅದನ್ನು ನಾನು ಇಲ್ಲಿಂದಲೇ ಕೇಳಿ ಆತನನ್ನು ಕೆರಿಸಿಕೊಂಡು, ಆತನ ಎಲ್ಲ ವೃತ್ತಾಂತವನ್ನು ಕೇಳಿಕೊಂಡೆನು. ಆಗ ನನಗೆ ಸರ್ವಾಂಗದಲ್ಲಿ ಸಂತಾಪವು ಉತ್ಪನ್ನವಾಯಿತು. ಕೂಡಲೆ ನಾನು ನಿನ್ನನ್ನು ಕರೆಯಕಳಿಸಿದೆನು. ಈಗ ಆ ಮನುಷ್ಯನನ್ನು ಇಲ್ಲಿಗೇ ಕರೆಸುತ್ತೇನೆ. ನೀನು ಆತನ ಮುಖದಿಂದ ಎಲ್ಲ ವೃತ್ತಾಂತವನ್ನು ಕೇಳಿಕೋ, ಎಂದು ಹೇಳಿ ಮಾಸಾಹೇಬರು ಆ ಮನುಷ್ಯರನ್ನು ಕರೆಯಲಿಕ್ಕೆ ತಮ್ಮ ದಾಸಿಯನ್ನು ಕಳಿಸಿದರು.

ದಾಸಿಯು ಕರೆದ ಕೂಡಲೆ, ಆ ಮನುಷ್ಯನು ಬಂದು ರಣಮಸ್ತ ಖಾನನ. ಹಾಗೂ ಆತನ ತಾಯಿಯ ಮುಂದೆ ಮೋಣಕಾಲೂರಿ. ಮೂರು ಮೂರು ಸಾರೆ ನೆಲಕ್ಕೆ ಹಣೆ ಹಚ್ಚಿ ತನ್ನ ತಲೆಯಮೇಲಿನ ಮುಂಡಾಸವನ್ನು ತೆಗೆದಿಟ್ಟು, ಕೈಜೋಡಿಸಿ ಗರೀಬ ಪರವರ, ಅಹಮ್ಮದನಗರದ ಸರದಾರನಾದ ಹುಸೇನ ಅಲಿ ಎಂಬುವನ ಮಗಳು, ವಿಜಾಪುರದಲ್ಲಿರುವ ತನ್ನ ಅಬಜಿಯ ಮನೆಗೆ, ನಾಲ್ಕು ದಿನ ಇದ್ದು ಬರಬೇಕೆಂದು ಹೊರಟಿದ್ದಳು ಸಂಗಡ ೮-೦೦ ಜನರನ್ನು ಕರಕೊಂಡು ಸ್ವತಃ ಆಕೆಯ ತಂದೆಯು ಬಂದಿದ್ದನು. ನಮ್ಮ ಸಂಗಡ ಶಸ್ತ್ರಾಸ್ತ್ರಗಳು ಇದ್ದವು ಹೀಗೆ ಒಳ್ಳೆ ಬಂದೋಬಸ್ತಿನಿಂದ ನಾವು ವಿಜಯನಗರದ ರಾಜ್ಯದ ಗಡಿಯಲ್ಲಿ ಬರಲು, ವಿಜಯನಗರದ ಕೆಲವು ಪುಂಡರು, ನಮ್ಮನ್ನೂ ನಮ್ಮ ಸಂಗಡಿಗರಾದ ಬೇರೆ ಪ್ರವಾಸಿಗರನ್ನೂ ಸುಲಿದರು. ನಮ್ಮ ಬಳಿಯಲ್ಲಿಯ ಒಂದು ಪೈಯನ್ನೂ, ಒಂದು ಚಲೋ ಅರಿವೆಯನ್ನು ಸಹ ಅವರು ಬಿಡಲಿಲ್ಲ. ಸುಲಿಸಿ ಕೊಂಡವರಲ್ಲಿ ಹೆಂಗಸರು ನಾಲ್ಕು ಜನರಿದ್ದರು. ನಮ್ಮ ಹುಸೇನ ಅಲಿಯ ಹದಿನೇಳು ವರ್ಷದ ಮಗಳೊಬ್ಬಳು. ಆಕೆಯ ದಾಸಿಯರಿಬ್ಬರು. ಇನ್ನೊಬ್ಬ ಗೃಹಸ್ಥನ ಹೆಂಡತಿಯೊಬ್ಬಾಕೆಯು. ಸುಲಿಗೆಯಾದ ಮೇಲೆ ದಾರಿಸಿಕ್ಕತ್ತ ನಮ್ಮ ಸಂಗಡಿಗರೆಲ್ಲರು ಓಡಿಹೋಗಿಬಿಟ್ಟರು. ನಮ್ಮ ಜನರು. ಯಜಮಾನನ, ಹಾಗೂ ಆತನ ಮಗಳ ಸಂರಕ್ಷಣದ ಸಲುವಾಗಿ ಬಹಳ ಹೆಣಗಾಡಿದರು. ಹೊಡೆದಾಟದಲ್ಲಿ ನಮ್ಮ ಒಡೆಯನಾದ ಹುಸೇನ ಅಲಿಖಾನನು ಮರಣ ಹೊಂದಿದನು. ಅದರಂತೆ ಬೇರೆ ಏಳೆಂಟು ಜನರು ಮರಣಹೊಂದಿದರು. ನಮ್ಮ ಸರದಾರನ ಮಗಳನ್ನೂ ಆಕೆಯ ಇಬ್ಬರು ದಾಸಿಯರನ್ನೂ ನಮ್ಮಿಬ್ಬರನ್ನೂ ಅ ದುಷ್ಟರು ಸೆರೆಹಿಡಿದು. ರಾಜದರ್ಬಾರಕ್ಕೆ ಕರೆಕೊಂಡು ಹೋಗಲು ನಿಶ್ಚಯಿಸಿದರು. ಇನ್ನು ಗುದ್ದಾಡಿದರೆ ಪ್ರಯೋಜನವಾಗದೆಂದು ತಿಳಿದು ನಾವು ಸುಮ್ಮನೆ ಆ ತುಂಟರ ಆಧೀನರಾಗಿ, ವಿನಯದ ಸೋಗಿನಿಂದ ಅವರೊಡನೆ ಮಾರ್ಗ ಕ್ರಮಣ ಮಾಡಹತ್ತಿದೆವು. ವಿಜಾಪುರದ ಬಾದಶಹರ ವಕೀಲನು ವಿಜಯನಗರದಲ್ಲಿರುವನೆಂಬುದು ನನಗೆ

ಗೊತ್ತಿತ್ತು ; ಆದ್ದರಿಂದ ಹ್ಯಾಗಾದರೂ ಮಾಡಿ ಈ ಸುದ್ದಿಯನ್ನು ವಕೀಲ ಸಾಹೇಬರ ಕಿವಿಗೆ ಮುಟ್ಟಿಸಿದರೆ, ಹೆಂಗಸರ ಮಾನವುಳಿದೀತೆಂದು ತಿಳಿದು. ನಾನು ಕಾವಲುಗಾರರ ಕಣ್ಣು ತಪ್ಪಿಸಿ ನಿಮ್ಮ ಕಡೆಗೆ ಬಂದೆನು ರಾಜದರ್ಬಾರಕ್ಕೆ ಹೋದಬಳಿಕ ಹೆಣ್ಣುಮಕ್ಕಳ ಮೇಲೆ ಎಂಥ ಪ್ರಸಂಗ ಬರುವದೋ ಏನೋ.....”

ರಣಮಸ್ತಖಾನನು ಆ ಮನುಷ್ಯನ ಮಾತುಗಳನ್ನೆಲ್ಲ ಲಕ್ಷ್ಯಪೂರ್ವಕವಾಗಿ ಕೇಳಿಕೊಂಡನು ಆ ಮಾತುಗಳ ತಾತ್ಪರ್ಯವು ಆತನ ಮನಸ್ಸಿಗೆ ನಟ್ಟು, ಆತನು ಸ್ಫೂರ್ತಿಗೊಂಡಿದ್ದನು. ಆತನು ಇದಕ್ಕೇನು ಮಾಡಬೇಕೆಂದು ತನ್ನೊಳಗೆ ಆಲೋಚಿಸಹತ್ತಿದನು. ರಾಮರಾಜನು ಮಸಲ್ಮಾನರ ಉಪಮರ್ದನ ಮಾಡುವಲ್ಲಿ ಬದ್ಧ ಕಂಕಣನೆಂದು ರಣಮಸ್ತಖಾನನು ಕೇಳಿದ್ದನು ; ಅದರಂತೆ ಮಸಲ್ಮಾನ ಸ್ತ್ರೀಯರ ಸಂಗಡ ರಾಮರಾಜನ ನಡತೆಯು, ಶೂರರಿಗೆ ಒಪ್ಪುವ ಹಾಗೆ ಇರುವದಿಲ್ಲೆಂಬ ಅಪಕೀರ್ತಿಯೂ ಎಲ್ಲ ಕಡೆಗೆ ಹಬ್ಬಿತು. ಇದನ್ನೆಲ್ಲ ಮನಸ್ಸಿನಲ್ಲಿ ತಂದು ರಣಮಸ್ತಖಾನನು, ಸದ್ಯದ ಪ್ರಸಂಗದಲ್ಲಿಯಾದರೂ ಆ ಮಸಲ್ಮಾನ ಸ್ತ್ರೀಯರ ಅಪಮಾನವನ್ನು ಮಾಡಗೊಡದೆ, ಅವರನ್ನು ತನ್ನ ಸಂಗಡ ಕುಂಜವನಕ್ಕೆ ಕರೆಕೊಂಡು ಬರಬೇಕೆಂದು ನಿಶ್ಚಯಿಸಿದನು. ಆತನು ಆ ಮನುಷ್ಯನಿಗೆ- “ಇಷ್ಟು ಹೊತ್ತಿಗೆ ನಿಮ್ಮ ಸಂಗಡಿಗರು ವಿಜಯನಗರವನ್ನು ಮುಟ್ಟಿರಬಹುದೇನು, ಎಂದು ಕೇಳಲು, ಆ ಮನುಷ್ಯನು-ಇನ್ನೂ ಮುಟ್ಟಿರಲಿಕ್ಕಿಲ್ಲ. ಇಂದು ಒಂಭತ್ತು ತಾಸಿನ ಸುಮಾರಕ್ಕೆ ಅವರು ವಿಜಯನಗರಕ್ಕೆ ಮುಟ್ಟಬಹುದು. ಅವರು ರಾತ್ರಿಯಲ್ಲಿ ಹಾದಿಯನ್ನು ನಡೆದಿರುವದಿಲ್ಲ. ರಾತ್ರಿಯಾದ್ದರಿಂದಲೇ ನನಗೆ ತಪ್ಪಿಸಿಕೊಂಡು ಬರಲಿಕ್ಕೆ ಅನುವು ದೊರೆಯಿತು, ಎಂದು ಹೇಳಿದರು. ಅದಕ್ಕೆ ರಣಮಸ್ತಖಾನನು “ಏನೂ ಚಿಂತೆಯಿಲ್ಲ, ನೀವು ಸ್ವಸ್ಥವಾಗಿ ಇರಿ. ಆ ಜನರು ಸುರಕ್ಷಿತವಾಗಿ ನಮ್ಮ ಮಹಾಸೇಬರ ಬಳಿಗೆ ಬರುವವರೆಗೆ ನಾನು ಅನ್ನಗ್ರಹಣ ಮಾಡುವದಿಲ್ಲ.” ಎಂದು ಪ್ರತಿಜ್ಞೆ ಮಾಡಿ, ತನ್ನ ತಾಯಿಯ ಕಡೆಗೆ ಬಹು ವಿನಯದಿಂದ ಭಕ್ತಿಪೂರ್ವಕವಾಗಿ ಒಮ್ಮೆ ನೋಡಿ ಅಲ್ಲಿಂದ ತಟ್ಟನೆ ಹೊರಟುಹೋದನು. ಆತನ ಪ್ರತಿಜ್ಞೆಯನ್ನು ಕೇಳಿ ಮಹಾಸೇಬರಿಗೆ ಬಹಳ ಸಂತೋಷವಾಯಿತು. ರಣಮಸ್ತಖಾನನಿಗೆ ಆತನ ತಾಯಿಯು ಬಹು ವಂದ್ಯಳಾಗಿದ್ದಳು. ಆತನು ದೇವರ ಮೇಲಿಟ್ಟಷ್ಟು ಭಕ್ತಿಯನ್ನು ತನ್ನ ತಾಯಿಯ ಮೇಲೆ ಇಟ್ಟಿದ್ದನು. ತಾಯಿಯ ಮಾತನ್ನು ಆತನು ಸರ್ವಥಾ ಮೀರುತ್ತಿದ್ದಿಲ್ಲ.

ರಣಮಸ್ತಖಾನನು ತಾಯಿಯ ಬಳಿಯಲ್ಲಿ ಪ್ರತಿಜ್ಞೆ ಮಾಡಿ ಹೊರಟವನು

ತನ್ನ ಸ್ಥಳಕ್ಕೆ ಬಂದನು. ಈಗ ಆತನು ಬಹಳ ರೋಚ್ಚಿಗಿದ್ದಿದ್ದನು. ತನ್ನ ಪ್ರತಿಜ್ಞೆಯನ್ನು ಯಾವಾಗ ಪೂರ್ಣ ಮಾಡೇನೆಂಬ ಆತುರವು ಅವನಿಗೆ ವಿಶೇಷವಾಗಿತ್ತು. ಆತನು ರಾಮರಾಜನ ತನಕ ತಾನೇ ತಟ್ಟನೆ ಹೋಗಿ, ನಡೆದ ಸಂಗತಿಯನ್ನು ಆತನಿಗೆ ಹೇಳಿ, ಬೇಗನೆ ಕೆಲಸ ಮಾಡಿಕೊಳ್ಳಬೇಕೆಂದು ಮಾಡಿದನು; ಆದರೆ ತಾನು ಪತ್ರವನ್ನು ಬರೆದು ಕಳಿಸಿದರೆ ಕೆಲಸವಾದೀತೆಂದು ತಿಳಿದು, ತಾನು ಹೋಗುವದನ್ನು ಉದಾಸೀನ ಮಾಡಿದನು. ಹರೆಯದ ಮಬ್ಬು, ರಾಮರಾಜನು ನನ್ನ ಮಾತು ಯಾಕೆ ಕೇಳುವದಿಲ್ಲೆಂಬ ಸೊಕ್ಕು, ನಾನು ವಿಜಾಪುರದ ಬಾದಶಹನ ವಕೀಲನೆಂಬ ಡೌಲು, ಇವೆಲ್ಲವುಗಳ ಯೋಗದಿಂದ ತನ್ನ ಮಾತನ್ನು ರಾಮರಾಜನು ನಡಿಸಿಯೇ ತೀರುವನೆಂದು ತಿಳಿದು, ರಣಮಸ್ತಖಾನನು ರಾಮರಾಜನಿಗೆ ಒಂದು ಪತ್ರವನ್ನು ಬರೆದು, ಒಬ್ಬ ಸೇವಕನ ಕೈಯಲ್ಲಿ ಕೊಟ್ಟು, ವಿಜಯನಗರಕ್ಕೆ ಕಳಿಸಿದನು. ಆ ಸೇವಕನು ಸ್ವಲ್ಪ ದೂರ ಹೋದನೋ ಇಲ್ಲವೋ ಮತ್ತೆ ಮತ್ತೆ ಆತನನ್ನು ಕರೆಸಿ- “ನಿನ್ನ ಕುದುರೆಯು ನೆಟ್ಟಗೆ ನಡೆಯಲಿಕ್ಕಿಲ್ಲ, ಅಶ್ವಶಾಲೆಯೊಳಗಿನ ಒಂದು ಚಲೋ ಕುದುರೆಯನ್ನು ತಕ್ಕೊಂದು ಹೋಗು” ಎಂದು ಹೇಳಿ ಆತನನ್ನು ಕಳಿಸಿದನು. ಆ ಸೇವಕನು ಅಶ್ವಶಾಲೆಯನ್ನು ಮುಟ್ಟುವದರೊಳಗೆ ರಣಮಸ್ತಖಾನನು ಮತ್ತೊಬ್ಬ ಸೇವಕನನ್ನು ಕರೆದು- “ನೋಡು, ಅವನಿಗೆ ಒಳ್ಳೆಯ ಕುದುರೆಯು ಸಿಕ್ಕಿತೋ ಇಲ್ಲವೋ” ಎಂದು ಹೇಳಿ ಕಳಿಸಿ, ಕೂಡಲೆ “ಈ ಕೆಲಸದಲ್ಲಿ ಮಂದಿಯ ಮೇಲೆ ನಂಬಿಗೆಯಿಡುವದು ಯೋಗ್ಯವಲ್ಲ” ಎಂದು ತಾನೇ ಅಶ್ವಶಾಲೆಗೆ ಹೋಗಿ, ಸೇವಕನು ಆರಿಸಿದ ಕುದುರೆಯು ತಕ್ಕದ್ದಲ್ಲವೆಂದು ಬಿಡಿಸಿ, ತನ್ನ ಪ್ರೀತಿಯ ಕುದುರೆಯನ್ನು ಆತನಿಗೆ ಕೊಡಿಸಿದನು. ಅಷ್ಟರಲ್ಲಿ ಆತನ ವಿಚಾರವು ಮತ್ತೆ ಬದಲಾಗಿ ಆತನು ಹೊರಟು ನಿಂತ ಸೇವಕನನ್ನು ಕುರಿತು-ನಿಲ್ಲ, ನೀನು ಹೋಗಿ ಪತ್ರದ ಉತ್ತರ ತರಬೇಕು, ಆಮೇಲೆ ನಾನು ಇಲ್ಲಿಂದ ಹೋಗಬೇಕು, ಇಷ್ಟು ವಿಳಂಬವನ್ನಾದರೂ ಯಾಕೆ ಮಾಡಬೇಕು ? ನಾನು ನಿನ್ನ ಸಂಗಡ ಬಂದು ಬಿಡುತ್ತೇನೆ. ನೀನು ರಾಮರಾಜನ ಬಳಿಗೆ ಹೋಗಿ ಪತ್ರದ ಉತ್ತರವನ್ನು ತರುವವರೆಗೆ, ನಾನು ವಿಜಯನಗರದ ಅಗಸೆಯ ಹೊರಗೆ ನಿಂತುಕೊಳ್ಳುವೆನು, ನೀನು ಬೇಗನೆ ಉತ್ತರವನ್ನು ತಕ್ಕೊಂಡು ಬಾ, ಎಂದು ಹೇಳಿ, ತನ್ನ ಕುದುರೆಗೆ ಜೀನು ಹಾಕಿಸಿ, ಅವಸರದಿಂದ ಪೋಷಾಕು ಹಾಕಿ ಕೊಂಡು, ಕುದುರೆಯನ್ನು ಹತ್ತಿ ವಿಜಯನಗರದ ಕಡೆಗೆ ಸಾಗಿದನು. ಅತ್ಯಂತ ಆತುರ ಸ್ವಭಾವದ ಆ ತರುಣನಿಗೆ ಎಷ್ಟು ಒತ್ತರದಿಂದ ನಡೆದರೂ ಹಾದಿಯು ಸವೆದಂತೆ ಆಗಲೊಲ್ಲದು. ಆತನಿಗೆ ತಾನು ಯಾವಾಗ ವಿಜಯನಗರಕ್ಕೆ ಹೋದೇನು, ಯಾವಾಗ ಕೆಲಸ

ತೀರಿಸಿಕೊಂಡು ತನ್ನ ಮಾಸಾಹೇಬರಿಗೆ ಭೆಟ್ಟಿಯಾದೇನು ಅನ್ನುವ ಹಾಗೆ ಆಗಿತ್ತು. ಕೆಲಹೊತ್ತಿನ ಮೇಲೆ ವಿಜಯನಗರದ ಅಗಸೆಯ ಬಾಗಿಲಗಳು ಕಾಣಹತ್ತಿದವು. ಆಗ ರಣಮಸ್ತಖಾನನು ತನ್ನ ಸೇವಕನಿಗೆ-ನೀನು ಇನ್ನು ಬೇಗನ ನಡೆ, ನಾನು ಸಾವಕಾಶ ಬರುವೆನು. ನೀನು ಬರುವವರೆಗೆ ನಾನು ಅಗಸೆಯ ಹೊರಗೆ ಇರುತ್ತೇನೆ, ಎಂದು ಹೇಳಿ, ತಾನು ಮೆಲ್ಲನೆ ಸಾಗಹತ್ತಿದನು. ಆತನ ಮನಸ್ಸಿನಲ್ಲಿ ಹಲವು ವಿಚಾರಗಳು ಉತ್ಪನ್ನವಾದವು. ಈಗ ಆ ಅಹ್ಮದನಗರದ ಜನರು ಇಲ್ಲಿ ನನಗೆ ಭೇಟಿಯಾದರೆ, ಅವರನ್ನು ಇಲ್ಲಿಂದಲೇ ನನ್ನಸಂಗಡ ಕರಕೊಂಡು ಕುಂಜವನಕ್ಕೆ ಹೋಗಿಬಿಡುತ್ತೇನೆ. ಆ ರಾಮರಾಜನು ಮಾಡುವುದು ಮಾಡಲಿ, ಎಂದು ಆಲೋಚಿಸುತ್ತ ಹಿಂದಕ್ಕೆ ತಿರುಗಿ ನೋಡುತ್ತಿರಲು, ದೂರ ಯಾರೋ ಜನರು ಗುಂಪುವಾಡಿ ಬರುವಂತೆ ಅವನಿಗೆ ತೋರಿತು. ಆ ಜನರು ಸ್ವಲ್ಪ ಮುಂದಕ್ಕೆ ಬರಲು, ಅವರ ನಡುವೆ ಒಂದು ಮೇಣೆಯಿದ್ದದ್ದು ಖಾನನ ಕಣ್ಣಿಗೆ ಬಿದ್ದಿತು. ಅವರೇ ಅಹ್ಮದನಗರದವರಿರಬೇಕೆಂದು ಆತನು ತರ್ಕಿಸಿ, ತನ್ನ ಕುದುರೆಯನ್ನು ನಿಲ್ಲಿಸಿದನು. ಆ ಜನರು ಸಮೀಪಕ್ಕೆ ಬಂದಕೂಡಲೇ, ರಣಮಸ್ತಖಾನನು ಅವರನ್ನು ಕುರಿತು ದಪ್ಪಿಂದ-ಯಾರು ನೀವು ? ಈ ಮೇಣೆಯೊಳಗಿನ ಸ್ತ್ರೀಯನ್ನು ಎಲ್ಲಿಗೆ ಕರಕೊಂಡು ಹೋಗುತ್ತೀರಿ ? ನನ್ನ ಪ್ರಶ್ನೆಗಳಿಗೆ ಉತ್ತರ ಕೊಟ್ಟ ಹೊರತು ನಿಮಗೆ ಒಂದು ಹೆಜ್ಜೆಯನ್ನು ಕೂಡ ಮುಂದಕ್ಕೆ ಇಡಗೊಡಲಿಕ್ಕಿಲ್ಲ. ನನಗೆ ನಿಮ್ಮ ದುಷ್ಟತ್ಯವೆಲ್ಲ ಗೊತ್ತಾಗಿರುತ್ತದೆ. ನಾನು ವಿಜಾಪುರದ ಬಾದಶಹನ ವಕೀಲನಿರುತ್ತೇನೆ. ಈ ಜನರು ಅಹ್ಮದನಗರದಿಂದ ವಿಜಾಪುರಕ್ಕೆ ಹೋಗುತ್ತಿದ್ದರು ; ಆದ್ದರಿಂದ ಈಗ ಅವರು ವಿಜಾಪುರದವರಿರುತ್ತಾರೆ. ಸುಮ್ಮನೆ ನನಗೆ ಅವರನ್ನು ಒಪ್ಪಿಸಿರಿ; ಇಲ್ಲದಿದ್ದರೆ.....

ರಣಮಸ್ತಖಾನನ ಈ ಮಾತುಗಳನ್ನು ಕೇಳಿ ವಿಜಯನಗರದ ಜನರೊಳಗಿನವನೊಬ್ಬನು ಮುಂದಕ್ಕೆ ಬಂದು, ಅತ್ಯಂತ ಉಪಹಾಸಾಸ್ಪದವಾದ ಸ್ವರದಿಂದ ನಕ್ಕು- “ನಿನ್ನ ಪ್ರತ್ಯಕ್ಷ ಬಾದಶಹನು ಬಂದರೂ ವಿಜಯನಗರದಲ್ಲಿ ಈಗ ಆತನನ್ನು ಯಾರೂ ಕೇಳುವಹಾಗಿಲ್ಲ. ಅಂದ ಬಳಿಕ ನಿನ್ನಂಥ ವಕೀಲನನ್ನು ಯಾರು ಕೇಳಬೇಕು ? ನೀನು ನಿನ್ನ ಹಾದಿಯನ್ನು ಹಿಡಿದು ಹೋದರೆ ಮರ್ಯಾದೆ ಯುಳಿದೀತು. ಸಾಕು. ಬೇಟೆಯನ್ನು ಹಿಡಕೊಂಡು ಬಂದವರು, ತಮ್ಮ ಬೇಟೆಯನ್ನು ಹಾದಿಯಲ್ಲಿಯ ಕಳ್ಳನಿಗೆ ಎಂದಾದರೂ ಒಪ್ಪಿಸಬಹದೋ? ಎಂದು ನುಡಿಯುತ್ತಿರಲು, ರಣಮಸ್ತಖಾನನು ಸಂತಪ್ತನಾದನು. ಆತನು ತನ್ನ ಖಡ್ಗವನ್ನು ಒರೆಯಿಂದ ಹಿಡಿದು, ಆ ಹಿಂದುವಿಗೆ ಒಂದು ಏಟು ಕೊಟ್ಟನು. ಆಮೇಲೆ

ಕೇಳುವದೇನು ಉಳಿದ ಹಿಂದುಗಳೆಲ್ಲ ರಣಮಸ್ತಖಾನನ ಮೇಲೆ ದುಮುಕಿದರು; ಆದರೆ ರಣಮಸ್ತಖಾನನು ಸರ್ವಸಾಧಾರಣ ಮನುಷ್ಯನಿದ್ದಿಲ್ಲ. ಅವರೆಲ್ಲರಿಗೆ ಸೊಪ್ಪು ಹಾಕದವನಂತೆ ಶೌರ್ಯವನ್ನು ಪ್ರಕಟಿಸಹತ್ತಿದನು. ಅಷ್ಟರಲ್ಲಿ ಜನಸಮೂಹವು ನೆರೆಯಿತು ಕರ್ಮಧರ್ಮ ಸಂಯೋಗದಿಂದ ವಿಜಯ ನಗರದ ಒಬ್ಬ ದರ್ಬಾರದ ಗೃಹಸ್ಥನು ಅತ್ತಕಡೆಯಿಂದ ಬಂದನು. ಒಬ್ಬನ ಮೇಲೆ ಎಂಟು ಹತ್ತು ಜನರು ಏರಿ ಹೋಗುವದನ್ನು ನೋಡಿ, ಆತನು ಅವಸರದಿಂದ ಅಲ್ಲಿಗೆ ಬಂದು ವಿಜಾಪುರದ ವಕೀಲನನ್ನು ನೋಡಿದನು. ತಾವೂ ವಿಜಾಪುರದ ಬಾದಶಹನೂ ಒಂದಾಗಿ ಉಳಿದ ಮುಸಲ್ಮಾನ ರಾಜ್ಯಗಳನ್ನು ನಷ್ಟಪಡಿಸಬೇಕೆಂದು ಮಾಡಿರುವಾಗ, ತಮ್ಮ ಜನರು, ಒಬ್ಬನೇ ಒಬ್ಬನಾಗಿ ಸಿಕ್ಕಿದ್ದ ವಿಜಾಪುರದ ವಕೀಲನಿಗೆ ಏನಾದರೂ ಅಪಾಯ ಮಾಡಿದರೆ, ಕೆಲಸ ಕೆಟ್ಟೀತೆಂದು ತಿಳಿದು ಆತನು ತಮ್ಮ ಜನರನ್ನು ಕುರಿತು- “ತಡೆಯಿರಿ, ತಡೆಯಿರಿ” ಎಂದು ನಿರ್ಬಂಧಿಸುತ್ತ ರಣಮಸ್ತಖಾನನ ಬಳಿಗೆ ಬಂದನು. ಆತನು ಜಗಳದ ಕಾರಣವನ್ನೇನೂ ಅರಿಯದವನಂತೆ, ರಣಮಸ್ತಖಾನನನ್ನು ಕುರಿತು- “ಖಾನಸಾಹೇಬ, ನೀವು ಇಷ್ಟು ಸಿಟ್ಟಿಗೇಳಲಿಕ್ಕೆ ಕಾರಣವೇನಾಯಿತೆಂಬದನ್ನಾದರೂ ಹೇಳಿರಿ” ಅನ್ನಲು, ಖಾನನು ಯಾವತ್ತು ಸಂಗತಿಯನ್ನು ಹೇಳಿ, ಆ ಗೃಹಸ್ಥನನ್ನು ಕುರಿತು-ನನಗೆ ಎರಡನೆಯದೇನೂ ಬೇಡ. ಈಗ ಹಿಡಿಯಲ್ಪಟ್ಟಿರುವ ಜನರು ಮುಸಲ್ಮಾನ ಬಾದಶಾಹಿಯ ಅಧೀನದವರಿರುವದರಿಂದ, ಅವರನ್ನು ನನಗೆ ಒಪ್ಪಿಸತಕ್ಕದ್ದು. ವಿಜಾಪುರದ ವಕೀಲನು ನಾನು ಇಲ್ಲಿ ಇರುತ್ತಿರುವಾಗ, ಹೀಗೆ ಮುಸಲ್ಮಾನ ಹೆಂಗಸರನ್ನು ವಿಡಂಬನವಾಗಗೊಡಲಿಕ್ಕಿಲ್ಲ. ಈಗ ಆದ ಅಪಮಾನವನ್ನು ಸಹಿಸಲಾರೆನು. ಹಾದಿ ಹಿಡಿದು ಹೋಗುವ ಮುಸಲ್ಮಾನ ಹೆಂಗಸರನ್ನು ನಿಮ್ಮ ಪುಂಡ ಜನರು ಹಿಡಿದು ತಂದು ಉಪಹಾಸ ಮಾಡುವದನ್ನು ನೋಡುತ್ತ ನಾವು ಸುಮ್ಮನೆ ಕುಳಿತುಕೊಳ್ಳಬೇಕೇನು ? ಈ ಮೇಣೆಯನ್ನು ಮೊದಲು ಕುಂಜವನಕ್ಕೆ ತಕ್ಕೊಂಡು ನಡೆಯಿರಿ. ಆಮೇಲೆ ನೀವು ಹೇಳುವದನ್ನು ಕೇಳುವೆನು. ಹುಂ, ಎತ್ತಿರಿ ಮೇಣೆಯನ್ನು, ಮೊದಲು ನಮ್ಮ ಕುಂಜವನಕ್ಕೆ ಇದನ್ನು ತಕ್ಕೊಂಡು ನಡೆಯಿರಿ, ಎಂದು ಅಜ್ಞಾಪಿಸಹತ್ತಿದನು. ಅದಕ್ಕೆ ಆ ದರ್ಬಾರಿ ಮನುಷ್ಯನು- “ಯೋಗ್ಯವು, ನೀವು ಆಡುವ ಮಾತು ಅತ್ಯಂತ ಯೋಗ್ಯವಾಗಿರುತ್ತದೆ” ; ಆದರೆ ರಾಮರಾಜರ ಕಿವಿಯವರೆಗೆ ಈ ಸುದ್ದಿಯು ಮುಟ್ಟಬೇಕಲ್ಲವೆ ? ಅವರ ಅನುಜ್ಞೆಯ ಹೊರತು ತಾವು ಹೇಳುವಂತೆ ನಡುವೆ ಕಾರಭಾರ ಹ್ಯಾಗೆ ಮಾಡಬೇಕು.

ರಣಮಸ್ತಖಾನ-ಅವರ ಕಡೆಗೆ ನಾನು ಪತ್ರವನ್ನು ಕಳಿಸಿದ್ದೇನೆ, ಅದರ

ಚಿಂತೆ ನಿಮಗೆ ಬೇಡ. ಈ ಬಾಬಿನಲ್ಲಿ ನಕಾರಾತ್ಮಕ ಶಬ್ದವನ್ನು ನುಡಿಯಲಿಕ್ಕೆ ರಾಮರಾಜನಿಗೆ ಧೈರ್ಯವಾಗಲಾರದು.

ದರ್ಬಾರಿಗೃಹಸ್ಥ-ಧೈರ್ಯವಾಗಿಲಿಕ್ಕಿಲ್ಲ; ಆದರೆ ವಿಜಯನಗರದ ಗಡಿಯಲ್ಲಿ ಬಂದಬಳಿಕ, ಅವರ ಅಪ್ಪಣೆ ಹೊರತು ಏನೂ ಮಾಡಲಿಕ್ಕೆ ಬರುವದಿಲ್ಲ. ತಮ್ಮ ಪತ್ರವು ಹ್ಯಾಗೂ ಹೋಗಿರುತ್ತದೆ, ಅದರ ಉತ್ತರ ಬರುವ ತನಕ ಹಾದಿಯನ್ನು ನೋಡಿರಿ. ಮಹಾರಾಜರು ನಿಮ್ಮ ಮರ್ಜಿಗೆ ವಿರುದ್ಧವಾಗಿ ನಡೆಯಲಾರರು. ಅವರಿಗೆ ಇಂಥ ಕೃತ್ಯವು ಸೇರುವದಿಲ್ಲ.

ಈ ಮಾತುಗಳನ್ನು ಕೇಳಿ ರಣಮಸ್ತಖಾನನು ವಿಜಯನಗರದ ಕಡೆಗೆ ನೋಡಿ- “ಅಗೋ, ನಂದನು ನೋಡಿರಿ ನಮ್ಮ ಸಿಪಾಯಿಯು” ಎಂದು ನುಡಿಯುತ್ತಿರಲು, ಸಿಪಾಯಿಯು ಬಂದು ರಾಮರಾಜನು ಕೊಟ್ಟ ಉತ್ತರವನ್ನು ಖಾನನ ಕೈಯಲ್ಲಿ ಕೊಟ್ಟನು. ಖಾನನು ಆತುರದಿಂದ ಅದನ್ನು ಓಡೆದು ಒಳಗಿನ ಪತ್ರೋತ್ತರಗಳನ್ನು ಓದಹತ್ತಿದನು. ಮೇಲಿನ ಒಕ್ಕಣಿಕೆಯು ಮುಗಿದ ಬಳಿಕ ಮುಂದಿನ ಸಂಗತಿಯು ಅದರಲ್ಲಿ ಹೀಗೆ ಬರೆದಿತ್ತು- “ನೀವು ಬರೆದಿರುವಂತೆ ಕೃತ್ಯವು ಸಂಭವಿಸಿದ್ದರೆ, ಪರಮನ್ಯಾಯವು; ಆದರೆ ನಾವು ಈಗ ಒಂದು ಪಕ್ಷದವರ ಅಂಬೋಣವನ್ನು ಕೇಳಿಕೊಂಡಂತಾಯಿತು. ಇನ್ನೊಂದು ಪಕ್ಷದವರ ಅಂಬೋಣವನ್ನು ಕೇಳಿಕೊಂಡ ಹೊರತು ಯಾವ ಮಾತನ್ನೂ ಆಡಲಿಕ್ಕೆ ಬರುವದಿಲ್ಲ. ನೀವು ಪತ್ರದಲ್ಲಿ ಬರೆದಿರುವಂತೆ ಆ ಜನರು ಇತ್ತ ಕಡೆಗೇ ಬರುವರಾದ್ದರಿಂದ, ಅವರು ಬಂದಕೂಡಲೇ ವಿಚಾರಿಸಿ, ಯೋಗ್ಯ ವ್ಯವಸ್ಥೆ ಮಾಡಲಾಗುವದು. ನಿಷ್ಕಾರಣನಾಗಿ ಬಡಬಗ್ಗರಿಗೆ ವಿಶೇಷವಾಗಿ ಸ್ತ್ರೀಯರಿಗೆ. ತ್ರಾಸವಾದದ್ದನ್ನು ಮಹಾರಾಜರು ಎಂದಿಗೂ ತಡೆಯರು. ಹೀಗೆ ತ್ರಾಸ ಕೊಟ್ಟವರನ್ನು ಶಿಕ್ಷಿಸದೆ ಅವರು ಎಂದಿಗೂ ಉದಾಸೀನ ಮಾಡಲಾರರೆಂಬುದನ್ನು ತಾವು ಪೂರ್ಣ ಲಕ್ಷ್ಯದಲ್ಲಿಡಬೇಕು.

* * * *

೧೨ನೆಯ ಪ್ರಕರಣ

ಶಾಪಪ್ರದಾನ

ನಿಜವಾಗಿ ನೋಡಿದರೆ ಪತ್ರದಲ್ಲಿ ಅಯೋಗ್ಯವೇನೂ ಬರೆದಿದ್ದಿಲ್ಲ ; ಬರೆಯತಕ್ಕದ್ದನ್ನು ಸ್ಪಷ್ಟವಾಗಿ ಹ್ಯಾಗೆ ಬರೆಯಬೇಕೋ, ಹಾಗೆಯೇ ಬರೆದಿತ್ತು; ಆದರೆ ರಣಮಸ್ತಖಾನನಿಗೆ ಮಾತ್ರ ಅದು ಸೇರಲಿಲ್ಲ. ಆ ಪತ್ರವು ಆತನಿಗೆ ಮುತ್ತದ್ವಿತನದ್ದಾಗಿಯೂ, ಕಾರಸ್ಥಾನದ್ದಾಗಿಯೂ ಮೋಸದ್ದಾಗಿಯೂ ತೋರಿತು. ಕೂಡಲೆ ಅವನು ಸಿಟ್ಟಿಗೆದ್ದು ಆ ದರ್ಬಾರಿ ಗೃಹಸ್ಥನನ್ನು ಕುರಿತು ಸಂತಾಪದಿಂದ “ನಡೆಯಿರಿ, ಈ ನರನನ್ನು ಕರಕೊಂಡು ರಾಮರಾಜನ ಕಡೆಗೇ ನಡೆಯಿರಿ. ಇವರನ್ನು ಬಿಡಿಸಿದ ಹೊರತು ನಾನು ಅನ್ನಗ್ರಹಣ-ಮಾಡಲಿಕ್ಕಿಲ್ಲೆಂದು ನಿಶ್ಚಯಿಸಿದ್ದೇನೆ. ಈ ಹೆಂಗಸರನ್ನು ನನ್ನ ಬಿಡಾರಕ್ಕೆ ಒಯ್ದು ಬಳಿಕ ಆಮೇಲೆ ಅನ್ನ-ನೀರಿನ ವಿಚಾರವು” ಅನ್ನಲು. ಆ ಗೃಹಸ್ಥನು-ಅವರು ರಾಮರಾಜರ ಕಡೆಗೇ ಹೋಗುತ್ತಿದ್ದರು. ನಡುವೆ ನೀವು ಗೊಂದಲ ಹಾಕದಿದ್ದರೆ ಇಷ್ಟು ಹೊತ್ತಿಗೆ ಅವರು ಬಿಡುಗಡೆ ಹೊಂದಿ ಸಹ ಬರುತ್ತಿದ್ದರು, ಎಂದು ಹೇಳಿದನು. ಅದಕ್ಕೆ ರಣಮಸ್ತಖಾನನು ಏನೂ ಮಾತಾಡಲಿಲ್ಲ. ರಾಮರಾಜನ ಕಡೆಗೆ ಹೋಗುವದಕ್ಕಾಗಿ ಮಾತ್ರ ಜನರಿಗೆ ಅವಸರ ಮಾಡಹತ್ತಿದನು. ಅವರೆಲ್ಲರೂ ರಾಮರಾಜನ ಮಂದಿರದ ಕಡೆಗೆ ನಡೆದರು. ಮಂದಿರದ ಬಳಿಗೆ ಹೋದಕೂಡಲೆ, ರಣಮಸ್ತಖಾನನು ತಾನು ಬಂಧ ವರ್ತಮಾನವನ್ನು ರಮರಾಜನಿಗೆ ತಿಳಿಸಿದನು. ಆಗ ರಾಮರಾಜನ ಸಿರಸ್ತೆದಾರನು ರಣಮಸ್ತಖಾನನನ್ನು ಕರಕೊಂಡು ಹೋಗುವದಕ್ಕಾಗಿ ಎದುರಿಗೆ ಬಂದನು. ಅದನ್ನು ನೋಡಿ ತರುಣ ರಣಮಸ್ತಖಾನನಿಗೆ ಸಮಾಧಾನವಾಗಲಿಲ್ಲ; ಅವನು ರೇಗಿಗದ್ದನು ರಾಮರಾಜನೇ ತನ್ನನ್ನು ಕರಕೊಂಡು ಹೋಗತಕ್ಕದೆಂದು ಆತನು ಭಾವಿಸಿದನು; ಆದರೆ ಜಗಳ ತೆಗೆಯಲಿಕ್ಕೆ ಇದು ಸಮಯವಲ್ಲೆಂದು ತಿಳಿದು ಆತನು ಸಿರಸ್ತೆದಾರರ ಸಂಗಡ ಹೋದನು. ರಾಮರಾಜನು ಆಗ ತನ್ನ ವಾಡೆಯೊಳಗಿನ ಕಚೇರಿಯಲ್ಲಿ ಕೆಲಸಮಾಡುತ್ತ ಕುಳಿತಿದ್ದನು. ಆತನ ಮುಂದೆ ಸಣ್ಣ ದರ್ಬಾರವೇ ನೆರೆದಂತೆ ಆಗಿತ್ತು. ರಣಮಸ್ತಖಾನನು ಅಲ್ಲಿಗೆ ಹೋದ

ಕೂಡಲೆ ರಾಮರಾಜನು ಕುಳಿತ ಸ್ಥಳ ಬಿಟ್ಟು ಏಳದೆ “ತಮ್ಮ ಪತ್ರದ ಬೆನ್ನಹಿಂದೆ ತಾವು ಬರುವ ಶ್ರಮ ತಕ್ಕೊಂಡಿರಲ್ಲ? ಇದೇ ಈಗ ನಾನು ತಮ್ಮ ಪತ್ರಕ್ಕೆ ಉತ್ತರವನ್ನು ಬರೆದು ಕಳಿಸಿದ್ದೆನು” ಎಂದು ನುಡಿದು ತನ್ನಿಂದ ಸ್ವಲ್ಪ ಅಂತರದ ಮೇಲೆ ಕುಳಿತುಕೊಳ್ಳುವದಕ್ಕಾಗಿ ಸನ್ನೆಯಿಂದ ರಣಮಸ್ತಖಾನನಿಗೆ ಸೂಚಿಸಿದನು. ಇದರಿಂದಂತು ರಣಮಸ್ತಖಾನನ ಪಿತ್ತವು ತಲೆಗೆರಿದಿತು. ಆತನು ಕುಳಿತುಕೊಳ್ಳದೆ, ನಿಂತುಕೊಂಡೇ ರಾಮರಾಜನಿಗೆ- “ನಾನು ಕುಳಿತುಕೊಳ್ಳುವದಕ್ಕಾಗಿ ಇಲ್ಲಿಗೆ ಬಂದಿರುವದಿಲ್ಲ. ನಾನು ಬಂದ ಕೆಲಸವಾದರೆ ಕುಳಿತುಕೊಂಡಂತೆ ಆಯಿತು. ಆ ಜನರು ಬಂದಿದ್ದಾರೆ. ಒಂದು ನಿಟ್ಟಿನ ಜನರ ವಿಚಾರವನ್ನಂತು ನೀವು ಕೇಳಿಕೊಂಡಿರುವಿರಿ. ಇನ್ನೊಂದು ನಿಟ್ಟಿನವರ ವಿಚಾರವನ್ನು ಸಾವಕಾಶ ಕೇಳಿಕೊಳ್ಳಿರಿ; ಆದರೆ ಆ ಸ್ತ್ರೀಯರ ವಿಡಂಬನೆ ಮಾಡಬೇಡಿರಿ. ಅವರನ್ನಷ್ಟು ನನಗೆ ಒಪ್ಪಿಸಿರಿ. ಉಳಿದವರ ಮುಖದಿಂದ ಕೇಳಿಕೊಳ್ಳತಕ್ಕದ್ದನ್ನು ಕೇಳಿಕೊಂಡು, ಅವರಿಗೆ ಮಾಡತಕ್ಕ ಶಿಕ್ಷೆಯನ್ನು ಮಾಡಿರಿ” ಎಂದನು.

ರಣಮಸ್ತಖಾನನು ಅತ್ಯಂತ ಆತುರದಿಂದ ಮನಃಪೂರ್ವಕವಾಗಿ ಮಾತಾಡುತ್ತಿದ್ದನು, ರಾಮರಾಜು ಅರ್ಧ ಆತನ ಕಡೆಗೆ ಅರ್ಧ ಬೇರೆ ಕಡೆಗೆ ನೋಡುತ್ತ, ಮುಗುಳುನಗೆ ನಗುತ್ತ, ಆತನ ಮಾತುಗಳನ್ನು ಕೇಳುತ್ತಿದ್ದನು. ರಣಮಸ್ತಖಾನನ ಮಾತುಗಳು ಮುಗಿದ ಕೂಡಲೆ ರಾಮರಾಜನು ಮೇಲಕ್ಕೆ ಮುಖವನ್ನತ್ತಿ ಆತನನ್ನು ಕುರಿತು- ಹಿಂದುಗಳ ರಾಜ್ಯದಲ್ಲಿ ಹೆಂಗಸರ ವಿಡಂಬನೆಯ ಹೆಸರು ಸಹ ತೆಗೆಯಬೇಡಿರಿ; ಆದರೆ ವಿಚಾರಮಾಡಿ, ಮಾಡತಕ್ಕದನ್ನು ಮಾಡೋಣ, “ಯಾರವರು ಅಲ್ಲಿ? ಬಂದ ಆ ಜನರನ್ನು ಕರೆಯಿರಿ ಇತ್ತ” ಎಂದು ಅಜ್ಞಾಪಿಸುವದರೊಳಗೆ, ಆ ಜನರು ಬಂದ ಸುದ್ದಿಯನ್ನು ಒಬ್ಬಸೇವಕನು ರಾಮರಾಜನಿಗೆ ಹೇಳಿದನು. ಆಗ ರಾಮರಾಜನು ಈಗಲೇ ಅವರನ್ನು ಇಲ್ಲಿ ನನ್ನ ಎದುರಿಗೆ ಕರೆದುಕೊಂಡು ಬರಿ, ಎಂದು ಹೇಳುತ್ತಿರಲು, ರಣಮಸ್ತಖಾನನು “ತಾವು ಈ ಅಪ್ಪಣೆಯನ್ನು ಯಾರ ಸಲುವಾಗಿ ಮಾಡುವಿರಿ ? ಒಳಗೆ ತಮ್ಮ ಎದುರಿಗೆ ಯಾರನ್ನು ಕರಕೊಂಡು ಬರತಕ್ಕದ್ದು? ಆ ಸ್ತ್ರೀಯರನ್ನು ಕರಕೊಂಡು ಬರಬೇಕೆಂದು ತಮ್ಮ ಅಪ್ಪಣೆ ಇರುವದೋ ಏನು? ಹೀಗೆ ಅಜ್ಞಾಪಿಸಿ ಸ್ತ್ರೀಯರನ್ನು ದರ್ಬಾರದಲ್ಲಿ ಬರಮಾಡುವದು ತೀರ ಅಯೋಗ್ಯವು. ಈ ಮಾತನ್ನು ತಮಗೆ ನಾನು ಸ್ಪಷ್ಟವಾಗಿ ಹೇಳುತ್ತೇನೆ” ಅನ್ನಲು ರಾಮರಾಜನು ಹುಬ್ಬುಗಂಟಿಕ್ಕಿ, ರಣಮಸ್ತಖಾನನ ಕಡೆಗೆ ನೋಡಿದನು ಮಾತ್ರ. ಆಮೇಲೆ ಆತನು ಗಟ್ಟಿಯಾಗಿ ತನ್ನ ಸಿರಸ್ತೆದಾರರನ್ನು ಕುರಿತು- “ಎಲ್ಲರನ್ನು ಕರೆತಂದು ತನ್ನ ಮುಂದೆ ನಿಲ್ಲಿಸಿರಿ.

ವಿಜಾಪುರದವರು ನಮ್ಮ ಮಿತ್ರರೆನಿಸಿಕೊಳ್ಳುತ್ತಿದ್ದರೂ. ಅವರು ಅಹ್ಮದನಗರದವರೊಡನೆ ಒಕ್ಕಟ್ಟು ಬೆಳೆಸಿ, ಕಾರ್ಯಸಾಧನ ನಡೆಸುತ್ತಿರುವರೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿರುತ್ತದೆ. ಆ ಸುದ್ದಿಗೆ ಇದೊಂದು ಪ್ರತ್ಯಕ್ಷ ಸಾಕ್ಷಿಯಾಗಿರುವಂತೆ ನನಗೆ ತೋರುವದು. ಹೀಗೆ ಹೆಂಗಸರನ್ನು ಕಳಿಸುವ ನೆವದಿಂದ ಇಲ್ಲಿಯ ಸರದಾರರು ಅಲ್ಲಿಗೆ ಹೋಗಿ, ಅಲ್ಲಿಯ ಸರದಾರರು ಇಲ್ಲಿಗೆ ಬಂದು ಗುಪ್ತ ಸುದ್ದಿಯನ್ನು ತಿಳಿಸುತ್ತಿರುವರು ಇವರಲ್ಲಿ ಕಾಗದಪತ್ರಗಳೇನಾದರೂ ಇರುತ್ತವೆಯೋ ಹ್ಯಾಗೆಯೆಂಬದನ್ನು ಪರೀಕ್ಷಿಸಿ, ಆಮೇಲೆ ಬಿಟ್ಟುಬಿಡೋಣ. ಇಂಥ ಜನರನ್ನು ಇಟ್ಟುಕೊಂಡು ನಾವು ಮಾಡುವದೇನು ?” ಅನ್ನಲು, ತನ್ನನ್ನು ಉದ್ದೇಶಿಸಿ ನುಡಿದ ಈ ಮಾತುಗಳನ್ನು ಕೇಳಿ ರಣಮಸ್ತಖಾನನ ಕಣ್ಣುಗಳು ಕೆಂಪದಂತಾದವು. ಅಷ್ಟರಲ್ಲಿ ಎಲ್ಲ ಜನರನ್ನು ಒಳಗೆ ಕರೆಕೊಂಡು ಬಂದರು. ಅವರಲ್ಲಿ ಸ್ತ್ರೀಯರೂ ಇದ್ದರು.

ರಾಮರಾಜನು ರಣಮಸ್ತಖಾನನಿಗೆ ಮತ್ತೊಮ್ಮೆ- “ತಾವು ಇಲ್ಲಿ ಕುಳಿತು ಕೊಳ್ಳಿರಿ. ಎಲ್ಲ ವಿಚಾರವು ತಮ್ಮ ಸಮಕ್ಷಮ ಆಗುವದು” ಎಂದು ಹೇಳಿ. ತನ್ನ ಬಲಗಡೆ ಇದ್ದ ಸ್ಥಳದಲ್ಲಿ ಕುಳಿತುಕೊಳ್ಳಲಿಕ್ಕೆ ಕೈಯಿಂದ ತೋರಿಸಿದನು. ಆದರೆ ರಣಮಸ್ತಖಾನನಿಗೆ ಅದೂ ಒಂದು ಅಪಮಾನದ ಸಂಗತಿಯಾಗಿಯೇ ತೋರಿತು. ತಮ್ಮ ಸ್ತ್ರೀಯರನ್ನು ದರ್ಬಾರದಲ್ಲಿ ಕರೆತರಬೇಡಿರೆಂದು ತಾನು ಹೇಳಿದ್ದನ್ನು ನಿರಾಕರಿಸಿದ್ದಕ್ಕಾಗಿ ರಣಮಸ್ತಖಾನನಿಗೆ ಪರಮಾವಧಿ ಸಂತಾಪವಾಯಿತು. ಆತನಲ್ಲಿ ಸಾಮರ್ಥ್ಯವಿದ್ದರೆ, ರಾಮರಾಜನನ್ನು ಅದೇ ಕ್ಷಣದಲ್ಲಿ ನಿಲ್ಲಿಸಿ ಸುಡಿಸಲಿಕ್ಕೆ ಅಪ್ಪಣೆ ಕೊಡುತ್ತಿದ್ದನು; ಆದರೆ ಸದ್ಯಕ್ಕೆ ಆತನು ತನ್ನ ತುಟಿಗಳನ್ನು ತಾನೇ ಕಡಕೊಳ್ಳುತ್ತ ಸುಮ್ಮನೆ ನಿಂತುಕೊಳ್ಳಬೇಕಾಯಿತು. ಆಮೇಲೆ ರಾಮರಾಜನು ರಣಮಸ್ತಖಾನನ ಕಡೆಗೆ ವಿಶೇಷ ಲಕ್ಷ್ಯಗೊಡಲಿಲ್ಲ. ಆತನು ತನ್ನ ಜನರನ್ನು ಕುರಿತು- “ಈ ಹಿಡಿದು ತಂದ ಜನರ ಮುಖ್ಯರು ಯಾರು ?” ಎಂದು ಕೇಳಿದನು. ಆಗ ಪಾಳಯಗಾರರಲ್ಲಿ ಮುಖ್ಯನಾದವನು ಮುಂದಕ್ಕೆ ಬಂದು ಮಹಾರಾಜ. ಇವರ ಮುಖ್ಯಸ್ಥನಿದ್ದವನು ಹೊಡೆದಾಟದಲ್ಲಿ ಮರಣ ಹೊಂದಿದನು. ಇವರಿಗೆ ನಾವು ಮೊದಲು ಒಳ್ಳೊಳ್ಳೆಯ ಮಾತಿನಿಂದ ಹೇಳಿದವು; ನೀವು ನಮ್ಮ ಸಂಗಡ ಏನೂ ಮಾತಾಡಬೇಡಿರಿ ; ಬಡಿದಾಟ-ಹೊಡೆದಾಟ ಮಾಡಬೇಡಿರಿ; ನಮ್ಮ ಮಹಾರಾಜರ ಬಳಿಗೆ ಕರೆಕೊಂಡು ಹೋಗುವೆವು ; ಹೇಳಿಕೊಳ್ಳುವದನ್ನು ನೀವು ಇಲ್ಲಿ ಹೇಳಿಕೊಳ್ಳಿರಿ ; ಎಂದು ಪರಿಪರಿಯಾಗಿ ಹೇಳಿದವು ; ಆದರೆ ನಮ್ಮ ಮಾತನ್ನು ಅವರು ಕೇಳಲಿಲ್ಲ. ಒಮ್ಮೆಲೆ ಕತ್ತಿಗಳನ್ನು ಹಿರಿದು ನಮ್ಮಮೈಮೇಲೆ ಬಂದರು.

ಆಗ ನಾವೂ ನಿರ್ವಾಹವಿಲ್ಲದೆ ಕತ್ತಿಗಳನ್ನು ಹಿರಿಯಬೇಕಾಯಿತು. ಬಡೆದಾಟದಲ್ಲಿ ಕೆಲವರು ಓಡಿಹೋದರು. ಉಳಿದವರನ್ನು ಕರಕೊಂಡು ಬಂದಿದ್ದೇವೆ. ಪ್ರಭುಗಳು ಕೇಳುವದನ್ನು ಕೇಳಿಕೊಳ್ಳಬೇಕು. ಇವರ ಮುಖ್ಯಸ್ಥನು ದೊಡ್ಡ ಸರದಾರನಿದ್ದನೆಂದು ಗೊತ್ತಾಗುತ್ತದೆ” ಎಂದು ಹೇಳಿದನು. ಆಗ ರಾಮರಾಜನು ಆ ಹಿಡಿದು ತಂದ ಜನರಲ್ಲಿ ಒಬ್ಬೊಬ್ಬನನ್ನು ಮುಂದಕ್ಕೆ ಕರೆದು, “ನಿಮ್ಮ ಬಳಿಯಲ್ಲಿ ರಾಜಕಾರಣದ ಏನಾದರೂ ಕಾಗದಪತ್ರಗಳು ಇದ್ದರೆ ನಮಗೆ ಒಪ್ಪಿಸಿ ಬಿಡಿರಿ. ಅಂದರೆ ನಾವು ನಿಮ್ಮನ್ನು ಈಗಲೇ ಬಿಟ್ಟುಬಿಡುವೆವು. ನಿರುಪದ್ರವಿಗಳಾದ ದಾರಿಕಾರರಿಗೆ ತ್ರಾಸವಾಡುವಿಚ್ಛೆಯು ನಮಗಿಲ್ಲ. ನಮ್ಮ ಸಂಬಂಧವಿದ್ದ ಮಟ್ಟಿಗೆ ನಾವುನೋಡಬೇಕಾಗುವದು, ಎಂದು ನುಡಿದು, ರಣಮಸ್ತಾನನ ಕಡೆಗೆ ತಿರುಗಿ- ಅಹ್ಮದನಗರದಿಂದ ವಿಜಾಪುರಕ್ಕೆ ಹೋಗುವ ಹಾದಿಯು ನಮ್ಮ ಹದ್ದಿನೊಳಗಿಂದಲೇ ಹಾದು ಹೋಗಿರುತ್ತದೆನ್ನುವ ಹಾಗಿಲ್ಲ. ನಿಜವಾಗಿ ನೋಡಿದರೆ ಅಹ್ಮದನಗರದಿಂದ ವಿಜಾಪುರಕ್ಕೆ ಹೋಗುವವರು ನಮ್ಮ ಗಡಿಯನ್ನು ಸ್ಪರ್ಶಮಾಡುವ ಕಾರಣವಿಲ್ಲ. ಬೇರೆ ಕಡೆಯಿಂದ ಹಾದಿಯಿರುತ್ತದೆ. ಹೀಗಿದ್ದು ಬುದ್ಧಿಪೂರ್ವಕವಾಗಿ ನಮ್ಮ ಹದ್ದಿನೊಳಗಿಂದ ಹಾಯಬೇಕಾದರೆ. ಇವರ ಉದ್ದೇಶವು ಬೇರೆ ಪ್ರವಾಸಿಗಳ ಉದ್ದೇಶದಂತೆ ಸರಳವಾದದ್ದಿರಲಿಕ್ಕಿಲ್ಲ. ನಮ್ಮದಿಷ್ಟು ಸಂಶಯವನ್ನು ನೀವು ದೂರಮಾಡಿಕೊಟ್ಟು, ಈಗಲೇ ಇವರನ್ನು ಕರಕೊಂಡು ಹೋಗಿರಿ. ನಮ್ಮದೇನೂ ಪ್ರತಿಬಂಧವಿಲ್ಲ; ಆದರೆ ನಾನು ಹೇಳಿದಂತೆ ಸಂಶಯಕ್ಕೆ ಆಸ್ಪದವಿರುತ್ತದೋ, ಇಲ್ಲವೋ ನೀವೇ ಹೇಳಿರಿ ಬುದ್ಧಿಪೂರ್ವಕವಾಗಿ ಇವರು ನಮ್ಮ ಸೀಮೆಯೊಳಗಿಂದ ಹೋಗಲಿಕ್ಕೆ ಕಾರಣವೇನೆಂಬುದನ್ನು ನೀವೇ ವಿಚಾರ ಮಾಡಿರಿ; ಎಂದು ಹೇಳಿದನು. ಅದಕ್ಕೆ ರಣಮಸ್ತಾನನು- “ಈ ಕಾಲದಲ್ಲಿ ನಾನು ಏನೂ ಮಾತಾಡುವದಿಲ್ಲ ; ಯಾವ ವಿಚಾರವನ್ನೂ ಮಾಡುವದಿಲ್ಲ. ನೀವು ವಿಚಾರ ಮಾಡಬೇಕಾದ್ದನ್ನು ಮಾಡಿಕೊಳ್ಳಿರಿ” ಎಂದು ನುಡಿದು, ಮೊದಲಿನಂತೆ ಕ್ಷುದ್ರದೃಷ್ಟಿಯಿಂದ ನೋಡುತ್ತ ನಿಂತುಕೊಂಡನು. ಅದನ್ನು ನೋಡಿ ರಾಮರಾಜನು ತನ್ನೊಳಗೆ ನಕ್ಕು, ಹಿಡಿಯಲ್ಪಟ್ಟಿದ್ದ ಜನರನ್ನು ಕುರಿತು ಯಾಕರಿ. ನಮ್ಮ ಪ್ರಶ್ನೆ ನಿಮಗೆ ತಿಳಿಯಿತೋ ಇಲ್ಲವೋ? ನಿಮ್ಮಲ್ಲಿ ಕಾಗದಪತ್ರಗಳೇನಾದರೂ ಇರುವವೋ ಹ್ಯಾಗೆ? ನೀವು ವಿಜಾಪುರಕ್ಕೆ ಹೋಗುವ ಸರಳ ಮಾರ್ಗವನ್ನು ಬಿಟ್ಟು ನಮ್ಮ ಸೀಮೆಯೊಳಗಿಂದ ಯಾಕೆ ಬಂದಿರಿ? ಇವೆರಡು ಪ್ರಶ್ನೆಗಳಿಗೆ ಸರಳವಾದ ಸಮಾಧಾನಕಾರಕ ಉತ್ತರಗಳು ನಿಮ್ಮಿಂದ ದೊರೆತರೆ, ಈಗಲೇ ನಿಮ್ಮನ್ನು ಬಿಟ್ಟುಕೊಡುವೆವು; ಅಥವಾ ನಮ್ಮ ಈ ವಕೀಲರಿಗೆ ನಿಮ್ಮನ್ನು ಒಪ್ಪಿಸುವೆವು. ಹಾಗೆ ಉತ್ತರ ದೊರೆಯದೆ ಇದ್ದ

ಪಕ್ಷದಲ್ಲಿ, ಯಾರ ಮುಲಾಜನ್ನೂ ಹಿಡಿಯದೆ ಮಾಡತಕ್ಕದ್ದನ್ನು ನಾವು ಮಾಡುವೆವು.

ರಾಮರಾಜನ ಈ ಮಾತುಗಳನ್ನು ಕೇಳಿ ಹಿಡಿದುತಂದ ಮನುಷ್ಯರಲ್ಲಿ ಯೊಬ್ಬನು ಧೀರ ಗಂಭೀರ ಸ್ವರದಿಂದ- “ಕಾಗದಪತ್ರಗಳೇನೂ ನಮ್ಮ ಬಳಿಯಲ್ಲಿ ಇರುವದಿಲ್ಲ. ನಿಮ್ಮ ಸೀಮೆಯೊಳಗಿಂದ ಹಾದು ಹೋಗಲಿಕ್ಕೆ, ನಮ್ಮ ಒಡೆಯನ ಮಗಳಾದ ಈ ಹೆಣ್ಣು ಮಗಳಿಗೆ ಸಂಗನಪಲ್ಲಿಯ ದರ್ಗೆಯ ದರ್ಶನ ಮಾಡಿಸಬೇಕೆಂದು ನಮ್ಮ ಒಡೆಯನು ಇಚ್ಛಿಸಿದ್ದೇ ಕಾರಣವು” ಎಂದು ಹೇಳಿದನು. ದರಗೆಯ ಹೆಸರು ಕಿವಿಗೆ ಬಿದ್ದಕೂಡಲೆ ರಾಮರಾಜನು ಉಪಹಾಸದಿಂದ ನಕ್ಕು- ಸರಿ ಸರಿ. ಈ ದರಗೆಯು, ನಮ್ಮ ರಾಜ್ಯದ ಸ್ಥಿತಿಗತಿಗಳನ್ನು ನೋಡಿ ಹೋಗಲಿಕ್ಕೂ ಗುಪ್ತ ಒಳಸಂಚುಗಳನ್ನು ಮಾಡಲಿಕ್ಕೂ ನಿಮಗೆ ತಕ್ಕ ಸ್ಥಳವಾಗಿರುತ್ತದೆ. ಆ ದರಗೆಯು ಇಲ್ಲದ ಹಾಗೆ ಆದ ದಿನವೇ ಸುದಿನವು. ಈಗಂತು ನಮ್ಮ ಸಂಶಯವು ಮತ್ತಷ್ಟು ಹೆಚ್ಚಾಯಿತು. ನೀವು ನಮ್ಮ ರಾಜ್ಯದೊಳಗಿನ ಗುಪ್ತ ಸಂಗತಿಗಳನ್ನು ತಿಳಿಸಿಕೊಳ್ಳಲಿಕ್ಕೆ ಬಂದಂತೆ ತೋರುತ್ತದೆ. ಈ ಗೋಷೆಯಲ್ಲಿದ್ದವರು ಹೆಣ್ಣುಮಕ್ಕಳೇ ಇರುವರೋ ಎಂಬ ಬಗ್ಗೆ ನಮಗೆ ಸಂಶಯ ಬರಹತ್ತಿದೆ. ತರುಣರು, ವೃದ್ಧರು, ಗೋಷೆಯ ಹೆಂಗಸರ ಸೋಗಿನಿಂದ ಗುಪ್ತಚಾರರ ಕೆಲಸಗಳನ್ನು ಮಾಡುತ್ತಿರುವರು. ಹಿಂದೂ ಜನರು ಸ್ತ್ರೀಯರನ್ನು ತಡವುದಿಲ್ಲೆಂಬುದು ಎಲ್ಲರಿಗೂ ಗೊತ್ತಿರುವದು. ಯಾರಾದರೂ ಹೆಂಗಸರ ಅಪಮಾನ ಮಾಡಿದರೆ, ನಮಗೆ ಸಂತಾಪವಾಗುವದು, ನಮ್ಮ ಈ ಉದಾರಗುಣದ ಲಾಭ ಮಾಡಿಕೊಂಡು, ಹೆಂಗಸರ ಸೋಗಿನಿಂದ ಕಾಗದ ಪತ್ರಗಳನ್ನು ಬಚ್ಚಿಟ್ಟುಕೊಂಡಿಟ್ಟರೆ ನಾವು ಮಾಡುವದೇನು? ಆದ್ದರಿಂದ ಈ ಮೂವರೂ ಹೆಂಗಸರು ತಮ್ಮ ತಮ್ಮ ಬುರುಕಿಗಳನ್ನು ತೆಗೆದು, ತಮ್ಮ ಮೋರೆಗಳನ್ನು ತೋರಿಸಿದರೆ ಅವರ ಬಿಡುಗಡೆ ಯಾಗುವದು. ಇಲ್ಲದಿದ್ದರೆ ಇಲ್ಲ ಎಂದು ನುಡಿಯಲು, ಮೊದಲೇ ಸಂತಪ್ತನಾಗಿದ್ದ ರಣಮಸ್ತಖಾನನು, ರಾಮರಾಜನ ಈ ಮಾತುಗಳನ್ನು ಕೇಳಿ ಕೋಧ ಪರವಶವಾಗಿ ಕಂಪಿತ ಸ್ವರದಿಂದ- “ಈ ಸ್ತ್ರೀಯರ ಬುರುಕಿಗಳನ್ನು ನಾನು ಕಾಲತ್ರಯದಲ್ಲಿಯೂ ತೆಗೆಯಗೊಡಲಿಕ್ಕಿಲ್ಲ. ಇದೇನು ಹುಡುಗಾಟಿಕೆಯೋ ಏನು?” ಎಂದು ಕೇಳಿದನು. ರಾಮರಾಜನು ಆತನ ಈ ಮಾತಿನ ಕಡೆಗೆ ಎಷ್ಟು ಮಾತ್ರವೂ ತನ್ನ ಲಕ್ಷ್ಯವಿಲ್ಲದಂತೆ ತೋರಿಸಿ, ಮತ್ತೆ ಆ ಹೆಂಗಸರನ್ನು ಕುರಿತು- “ಅವರವರು ತಮ್ಮ ತಮ್ಮ ಬುರುಕಿಗಳನ್ನು ತಾವೇ ತೆಗೆದು ಮೋರೆ ತೋರಿಸಬೇಕು; ಇಲ್ಲದಿದ್ದರೆ ಎರಡನೆಯವರು ಬುರುಕಿ ತೆಗೆಯಬೇಕಾಗುವುದು. ಯಾರು ಯಾರು ಬುರುಕಿಗಳನ್ನು ತೆಗೆಯಲಿಕ್ಕೆ ಎಷ್ಟು ಎಷ್ಟು ತಡಮಾಡುವರೋ ಅಷ್ಟು ಅಷ್ಟು

ನಮ್ಮಲ್ಲಿ ಅವರ ವಿಷಯವಾಗಿ ಹೆಚ್ಚು ಹೆಚ್ಚು ಸಂಶಯವು ಉತ್ಪನ್ನವಾಗುವದು; ಆದ್ದರಿಂದ ಇನ್ನು ನಮ್ಮ ನಿಶ್ಚಯದಲ್ಲಿ ಎಂದಿಗೂ ಅಂತರವಾಗಲಿಕ್ಕಿಲ್ಲ.

ಈ ಮಾತುಗಳನ್ನು ಕೇಳಿ ರಣಮಸ್ತಖಾನನ ಮೈಮೇಲೆ ಎಚ್ಚರವು ತಪ್ಪಿದಂತಾಯಿತು. ಆತನಿಗೆ ಏನು ಮಾತಾಡಬೇಕು, ಏನು ಮಾಡಬೇಕು ಎಂಬುದು ತಿಳಿಯದೆ ಹೋಯಿತು. ಆತನು ಕ್ರೋಧಾತಿರೇಕದಿಂದ ಥರ ಥರ ನಡುಗಹತ್ತಿದನು. ಆಗಿನ ಕಾಲದ ಆತನ ಮುದ್ರೆಯನ್ನು ನೋಡಿ. ಸ್ವತಃ ರಾಮರಾಜನು ಕೂಡ ಸ್ವಲ್ಪ ಬೆದರಿದನು. ಇನ್ನು ಇದಕ್ಕೂ ಹೆಚ್ಚಿಗೆ ಮುಂದಕ್ಕೆ ಹೋಗದೆ, ಇಲ್ಲಿಂದ ಹಿಂದಕ್ಕೆ ಸರಿಯಬೇಕೆನ್ನುವ ಹಾಗೆ ಆತನಿಗೆ ಒಮ್ಮೆ ಅನಿಸಿತು: ಆದರೆ ಆತನು ತನ್ನ ಮನಸ್ಸನ್ನು ತಿರುಗಿಸಿ, “ತನ್ನ ಮುಖದಿಂದ ಒಮ್ಮೆ ಉಚ್ಚರಿಸಿಹೋದ ಮಾತನ್ನು ಇನ್ನು ನಡಿಸದಿದ್ದರೆ, ಜನರ ಮನಸ್ಸಿನ ಮೇಲೆ ತನ್ನ ದರವು ವಿಷಯವಾಗಿ ದುಷ್ಟರಿಣಾಮವಾದೀತು ಆದ್ದರಿಂದ ತಾನು ನುಡಿದಂತೆ ನಡೆಯಲೇ ಬೇಕು” ಎಂದು ವಿಚಾರ ಮಾಡಿ. ಆತನು ಪುನಃ ಆ ಹೆಂಗಸರನ್ನುದ್ದೇಶಿಸಿ- ಯಾಕೆ, ಸುಮ್ಮನೆ ನಿಂತಿರಿ ? ನೀವು ಬುರುಕಿಗಳನ್ನು ತೆಗೆಯಲೇಬೇಕು. ಎಲ್ಲರ ಬುರುಕಿಗಳನ್ನು ತೆಗೆಸಿ, ನಿಮ್ಮ ಮುಖಮುದ್ರೆಯನ್ನು ನೋಡಿದ ಹೊರತು ನಾನು ಬಿಡುವವನಲ್ಲ, ಎಂದು ನುಡಿದು ರಣಮಸ್ತಖಾನನ ಕಡೆಗೆ ತಿರುಗಿ- ನೀವು ನಿಮ್ಮ ಪದವಿಗೆ ಯೋಗ್ಯವಾಗಿ ಆಚರಿಸಿರಿ. ನೀವು ಏನು ತಿಳಿಸಬೇಕಾದದ್ದನ್ನು ನಿಮ್ಮ ಬಾದಶಹರಿಗೆ ತಿಳಿಸಿರಿ. ಇಲ್ಲಿ ಅಮಲು ನಮ್ಮದಿರುತ್ತದೆ. ನಮ್ಮ ರಾಜ್ಯದ ಸುರಕ್ಷಿತೆಯ ಬಗ್ಗೆ ನಾವು ಎಚ್ಚರ ಪಡಲಿಕ್ಕೆಬೇಕು. ನೀವು ಸಾಹಸದಿಂದ ಮುಂದುವರಿದದ್ದರಿಂದ ಏನಾದರೂ ಅನರ್ಥವಾದರೆ, ಅದರ ಜವಾಬುದಾರಿಯು ನಮ್ಮ ಮೇಲೆ ಇರುವುದಿಲ್ಲ. ಹಿಂದೂ ಜನರು ಸ್ತ್ರೀಯರ ವಿಡಂಬನೆಯನ್ನು ಎಂದೂ ಮಾಡುವುದಿಲ್ಲ; ಒಂದು ಪಕ್ಷದಲ್ಲಿ ಅಷ್ಟಿ ತಪ್ಪಿ ಆಂಥ ಅಪರಾಧವು ಅವರಿಂದ ಘಟಿಸಿದರೆ, ಅದನ್ನು ಕೇಳುವ ಅಧಿಕಾರವು ನಿಮಗೆ ಇರುವುದಿಲ್ಲ. ನೀವು ಹಿಂದಕ್ಕೆ ಸರಿದು, ನಿಮ್ಮ ಸ್ಥಳಕ್ಕೆ ಹೋಗಿರಿ. ನೀವು ಇಲ್ಲಿ ಒಬ್ಬರೇ ಇರುತ್ತೀರಿ. ಎಷ್ಟು ಹಾರಾಡಿದರೂ ನಿಮ್ಮ ಮಾತು ನಡೆಯಗೊಡಲಿಕ್ಕಿಲ್ಲ.

ತನ್ನ ನಿರ್ಧಾರದ ಮಾತುಗಳನ್ನು ಕೇಳಿದಕೂಡಲೆ ರಣಮಸ್ತಖಾನನು ಅಂಜಿ ಹಿಂದಕ್ಕೆ ಸರಿದಾನೆಂದು ರಾಮರಾಜನು ತಿಳಿದಿದ್ದನು ; ಆದರೆ ಆ ತರುಣ ವಕೀಲನು ಹಾಗೇನು ಮಾಡದೆ, ಮತ್ತೆ ಎರಡು ಹೆಜ್ಜೆ ಮುಂದಕ್ಕೆ ಬಂದು ಆ ಸ್ತ್ರೀಯರನ್ನು ಕುರಿತು- “ನೀವು ಬುರುಕಿಯನ್ನು ತೆಗೆದುಗಿಗಿಡೀರಿ. ಯಾರು ನಿಮ್ಮ ಮೈಮುಟ್ಟುತ್ತಾರೋ ನಾನು ನೋಡುತ್ತೇನೆ” ಎಂದು ನುಡಿದು

ತನ್ನ ಖಡ್ಗವನ್ನು ಒರೆಯಿಂದು ಹಿರಿದನು. ಇದರಿಂದ ರಾಮರಾಜನ ಶಾಂತ ಮುದ್ರೆಯು ಅಣುಮಾತ್ರವು ಕುಗ್ಗಲಿಲ್ಲ, ಆತನು ರಣಮಸ್ತು ಖಾನನಿಗೆ- “ನಿಮ್ಮ ಈ ದುರಾಗ್ರಹವನ್ನು ನೋಡಿ ನನ್ನಮನಸ್ಸಿನಲ್ಲಿ ಮತ್ತೊಂದು ಸಂಶಯವು ಉತ್ಪನ್ನವಾಗಿರುತ್ತದೆ. ನೀವು ಇವರನ್ನು ಇಷ್ಟು ಮೇಲುಗಟ್ಟಿ ಬರುವುದರಿಂದ, ನಿಮಗೆ ಇವರ ಸಂಬಂಧವೇನಾದರೂ ಇರಲಿಕ್ಕೆ ಬೇಕು. ಸರಿ ಸರಿ. ಈಗ ನನ್ನ ಲಕ್ಷ್ಯದಲ್ಲಿ ಬಂದಿತು; ಈ ಜನರು ನಿಮ್ಮ ಬಳಿಗೆ ಕಾಗದ ಪತ್ರಗಳನ್ನು ಕೊಡುವುದಕ್ಕಾಗಿಯೇ ಈ ಹಾದಿಯಿಂದ ಬಂದಿರಬಹುದು. ನೀವು ಏನೇನು ಒಳಸಂಚುಗಳನ್ನು ನಡಿಸಿರುವಿರೆಂಬದನ್ನು ಕೇಳಿಕೊಂಡು ಹೋಗುವ ಉದ್ದೇಶವು ಇವರದಿರಬಹುದು. ದರಗೆಯ ಹರಕೆ-ಗಿರಕೆಗಳೆಲ್ಲ ಸುಳ್ಳು; ಇಲ್ಲದಿದ್ದರೆ ನೀವು ಇಷ್ಟು ಮೇಲುಗಟ್ಟಿ ಬರುವ ಕಾರಣವೇನು ? ಈಗ ನಾನು ಕೈಮುಟ್ಟಿ ಪ್ರತಿಯೊಬ್ಬರ ಬುರುಕಿಯನ್ನು ತೆಗೆಯುತ್ತೇನೆ, ನೀವು ನನ್ನ ಜೀವಕ್ಕೆ ಅಪಾಯ ಮಾಡಲಿಕ್ಕೆ ಮುಂದುವರಿದರೆ.....

ಆದರೆ ಆತನ ಮುಖದಿಂದ ಮುಂದಿನ ಮಾತುಗಳು ಹೊರಡಲಿಲ್ಲ. ಆತನು ಸ್ವಲ್ಪ ಹೊತ್ತು ಸುಮ್ಮನಿದ್ದು, ಬಹು ಕಷ್ಟದಿಂದ ಖಾನನನ್ನು ಕುರಿತು- “ನಿಮಗೆ ಸ್ವಲ್ಪವೂ ಅಪಾಯವಾಗಬಾರದೆಂದು ನಾನು ಇಚ್ಛಿಸುತ್ತೇನೆ; ಇದರ ಮೇಲೆ ನಿಮ್ಮ ಇಚ್ಛೆಯು” ಅನ್ನಲು. ಆಗ ರಣಮಸ್ತು ಖಾನನು- “ನನ್ನ ಶರೀರ ಸಾವಿರಾರು ಚೂರುಗಳಾದರೂ ಚಿಂತೆಯಿಲ್ಲ; ಆದರೆ ನಾನು ಬದುಕಿರುವವರೆಗೆ ಈ ಸ್ತ್ರೀಯರ ಮೈಮೇಲಿನ ಬುರುಕಿಗಳನ್ನು ದೂರ ಮಾಡಲಿಕ್ಕೆಲ್ಲ” ಎಂದು ಉತ್ತರ ಕೊಟ್ಟನು. ಮಾತಾಡುವಾಗಿನ ಆತನು ಅವಿಭಾವವು ವಿಲಕ್ಷಣವಾದದ್ದಿತ್ತು. ಈತನು ನುಡಿದಂತೆ ನಡೆಯದೆ ಬಿಡನೆಂದು ಎಲ್ಲರ ನಂಬಿಗೆಯಾಯಿತು. ರಣಮಸ್ತುಖಾನನು ಇಷ್ಟು ಮಾತಾಡುವದರೊಳಗಾಗಿ ಏನು ಚಮತ್ಕಾರವಾಯಿತೋ ತಿಳಿಯದು. ಆ ಸ್ತ್ರೀಯಳಲ್ಲಿ ಮುಜ್ಯಳಾದ ತರುಣೆಯು, ಒಮ್ಮೆಲೆ ತನ್ನ ಬುರುಕಿಯನ್ನು ಕಳಚಿ ಚೆಲ್ಲಿ, ತನ್ನ ಟೊಂಕದ ಮೇಲೆ ಎರಡೂ ಕೈಯಿಟ್ಟುಕೊಂಡು ಮುಖವೆತ್ತಿ ನಿಂತಳು, ಆಗ ಆಕೆಯ ಮುಖದಿಂದ ‘ಛೇ ಛೇ’ ನನ್ನ ಸಲುವಾಗಿ ಇಂಥ ಶೂರ ಪುರುಷನ ಶರೀರದ ಸಾವಿರಾರು ತುಣುಕುಗಳಾಗುವದು ಸರಿಯಲ್ಲ. ಅರಸಾ ನೋಡು; ನಿನ್ನ ಸಂಶಯವಿದ್ದದ್ದನ್ನು ದೂರಮಾಡಿಕೊ. ಆದರೆ ನೀನು ಸೆರಗಿಗೆ ಗಂಟು ಹೊಡೆದುಕೊಳ್ಳು; ಇಂದಿನ ನಿನ್ನ ಈ ಕೃತಿಯ ಪರಿಣಾಮವು ಘೋರವಾಗುವದು ! ಬಹಳ ಘೋರವಾಗುವದು !!

೧೩ನೆಯ ಪ್ರಕರಣ

ಸಂಭಾಷಣ

ಇಷ್ಟು ಶಬ್ದಗಳನ್ನು ಆ ತರುಣಿಯು ಅಚ್ಚ ಪಾರಸೀ ಭಾಷೆಯಲ್ಲಿ ತನ್ನ ಸ್ವಾಭಾವಿಕವಾದ ಮಂಜುಲಸ್ವರದಿಂದ, ಆದರೆ ಸಂತಾಪದ ಮೂಲಕ ಅತ್ಯಂತ ತೀವ್ರಸ್ವರದಿಂದ ನುಡಿಯಲು ಅವು ಎಲ್ಲರ ಹೃದಯದಲ್ಲಿ ವಿಷಲಿಪ್ತ ಬಾಣಗಳಂತೆ ನೆಟ್ಟವು. ಎಲ್ಲರು ಬೆರಗಾಗಿ ಭಯದಿಂದ ಆಕೆಯನ್ನು ನೋಡಹತ್ತಿದರು. ರಣಮಸ್ತಖಾನನ ಕಣ್ಣುಗಳಂತು ಪೂರ್ಣವಾಗಿ ಆಕೆಯ ಮುಖ ಮುದ್ರೆಯಲ್ಲಿ ನೆಟ್ಟುಹೋದವು. ಆಕೆಯು ಅತ್ಯಂತ ರೂಪವತಿಯಾಗಿದ್ದಳು. ರಾಮರಾಜನಾದರೂ ಆಕೆಯನ್ನು ಎವೆಯಿಕ್ಕದೆ ನೋಡಹತ್ತಿದನು. ಆ ಸಂತಪ್ಪಳಾದ ಸುಂದರಿಯು ಸುಮ್ಮನಾದಕೂಡಲೆ ಆಕೆಯ ವಿಶಾಲವಾದ ನೇತ್ರಗಳಿಂದ ಒಂದೇ ಸಮನೆ ಅಶ್ರುಗಳೂ ಸುರಿಯಹತ್ತಲು, ಅವುಗಳನ್ನು ನೋಡಿ ಜನರ ಮನಸ್ಸಿನ ಸ್ಥಿತಿಯು ಬಹು ಚಮತ್ಕಾರವಾಯಿತು. ರಾಮರಾಜನ ಮನಸ್ಸಿನ ಸ್ಥಿತಿಯಂತು ವಿಲಕ್ಷಣವಾಯಿತು. ಮುಂದೆ ಏನು ಮಾಡಬೇಕೆಂಬುದು ಆತನಿಗೆ ತೋಚಲಿಲ್ಲದು. ಆ ಸ್ತ್ರೀಯು ಕೊಟ್ಟ ಶಾಪವು ತನಗೆ ತಟ್ಟಬಹುದೋ. ಎಂಬ ಸಂಶಯವು ಆತನನ್ನು ಬಾಧಿಸಹತ್ತಿತು. ಆಕೆಯು ಶಾಪವನ್ನೇ ಕೊಟ್ಟಳೆಂದು ಆತನು ತಿಳಿಕೊಂಡನು. ದರ್ಬಾರದೊಳಗಿನ ಬಹು ಜನರು ಹಾಗೆಯೇ ತಿಳಿಕೊಂಡರು; ಆದರೆ ಈ ಪ್ರಸಂಗದಿಂದ ಹ್ಯಾಗಾದರೂ ಪಾರಾಗಬೇಕೆಂದು ತಿಳಿದು ರಾಮರಾಜನು ರಣಮಸ್ತಖಾನನಿಗೆ- “ಇನ್ನು ನೀವು ಈ ಜನರನ್ನು ನಿಮ್ಮ ಬಿಡಾರಕ್ಕೆ ಕರೆಕೊಂಡು ಹೋಗಿ, ಇವರನ್ನು ಮುಂದಕ್ಕೆ ಕಳಿಸುವ ವ್ಯವಸ್ಥೆ ಮಾಡಿರಿ. ಸಾಮೋಪ ಚಾರದಿಂದ ಎಲ್ಲ ಮಾತಿನ ವಿಚಾರಮಾಡಿದ್ದರೆ, ಈ ಮನೆಗೆ ಬರುತ್ತಿದ್ದಿಲ್ಲ.” ಎಂದು ನುಡಿದು, ಆ ತರುಣಿಯನ್ನು ಕುರಿತು, ಆದರೆ ಆಕೆಯ ಕಡೆಗೆ ನೋಡದೆ- “ಇನ್ನು ನೀವು ನಿಮ್ಮ ಬುರುಕಿಯನ್ನು ಹಾಕಿಕೊಂಡು ಇವರ ಸಂಗಡ ಹೋಗಿರಿ. ಇವರು ನಿಮ್ಮನ್ನು ನಿಮ್ಮ ಊರಿಗೆ ಕಳಿಸುವ ವ್ಯವಸ್ಥೆ ಮಾಡುವರು” ಎಂದು ಹೇಳಿದನು. ಆಮೇಲೆ ಅಲ್ಲಿ ಕುಳಿತಿರುವ ಜನರಿಗೆ ಹೊರಟುಹೋಗಲು ಸಂಜ್ಞೆಮಾಡಿ, ತಾನು

ಕುಳಿತ ಸ್ಥಳದಿಂದ ಎದ್ದು, ಮತ್ತೆ ರಣಮಸ್ತಖಾನನಿಗೆ ನೀವು ನನ್ನ ಮಾತು ಕೇಳುವಹಾಗಿದ್ದರೆ, ಇವರನ್ನು ನಮ್ಮ ರಮ್ಯೋದ್ಯಾನಕ್ಕೆ ಕರಕೊಂಡು ಹೋಗಿ, ಅಲ್ಲಿ ಉಪಾಹಾರ ಮಾಡಿರಿ. ವಿಶ್ರಾಂತಿಯನ್ನು ಹೊಂದಿದಬಳಿಕ, ಇವರನ್ನು ಕುಂಜವನಕ್ಕೆ ಕರಕೊಂಡು ಹೋಗಿರಿ. ಇವರಿಗೆ ಬೇಕಾಗುವ ಮೇಣೆ ಮೊದಲಾದವುಗಳ ವ್ಯವಸ್ಥೆಯನ್ನು ನಾನು ಮಾಡಿಸುತ್ತೇನೆ, ಅನ್ನಲು ಅದನ್ನು ಕೇಳಿ, ಆ ತರುಣಿಯು ಮತ್ತೊಮ್ಮೆ ಸಂತಾಪದಿಂದ- “ಇನ್ನು ನಾನು ನಿಮ್ಮ ಗಡಿಯಲ್ಲಿ ಅನ್ನೋದಕ ಗ್ರಹಣ ಮಾಡುವದಂತು ಇರಲಿ, ಉಗುಳು ಸಹ ಗುಟಕರಿಸುವ ಹಾಗಿಲ್ಲ. ಇನ್ನು ಈ ಜಗತ್ತಿನಲ್ಲಿ ನನ್ನದೇನು ಆಗಬೇಕಾಗಿದೆ ? ನನ್ನ ತಂದೆಯು.....” ಎಂದು ನುಡಿಯುತ್ತಿರಲು, ಮುಂದಿನ ಶಬ್ದಗಳು ಆಕೆಯ ಮುಖದಿಂದ ಹೊರಡದಾದವು. ಆಕೆಯ ಕಣ್ಣುಗಳೊಳಗಿಂದ ಒಂದೇಸಮನೆ ನೀರುಗಳು ಸುರಿಯಹತ್ತಿದವು. ಅದನ್ನು ನೋಡಿ ರಾಮರಾಜನು ಮತ್ತೊಮ್ಮೆ ರಣಮಸ್ತಖಾನನಿಗೆ- “ನಾನು ಇನ್ನು ವಿಶೇಷ ಹೇಳುವದಿಲ್ಲ. ಈ ನಮ್ಮ ಮನುಷ್ಯನನ್ನು ನಿಮ್ಮ ವಶಕ್ಕೆ ಕೊಟ್ಟಿರುತ್ತೇನೆ. ಆತನು ನಿಮಗೆ ಬೇಕಾದ ಅನುಕೂಲತೆಯನ್ನು ಮಾಡಿಕೊಡುವನು” ಎಂದು ಹೇಳಿ ಅಲ್ಲಿಂದ ಹೊರಟುಹೋದನು ರಾಮರಾಜನು ಹೊರಟು ಹೋದ ಬಳಿಕ ರಣಮಸ್ತಖಾನನ ಮೈಮೇಲೆ ಎಚ್ಚರ ಬಂದಂತಾಯಿತು. ಆಮೇಲೆ ಆತನು ಆ ಸುಂದರಿಯ ಕಡೆಗೆ ಹೊರಳಿ- “ಈ ಹದ್ದಿನಲ್ಲಿ ನೀರು ಸಹ ಕುಡಿಯಲಿಕ್ಕಿಲ್ಲೆಂದು ನೀವು ಹೇಳಿದ್ದು ಯೋಗ್ಯವೇ ಸರಿ, ಆದರೆ ಕುಂಜವನವು ಇಲ್ಲಿಂದ ದೂರವಿರುವದರಿಂದ ಸ್ವಲ್ಪ ಉಪಾಹಾರ ಮಾಡುವದು ನೆಟ್ಟಗೆ ಕಾಣುತ್ತದೆ, ಸುಮ್ಮನೆ ಉಪವಾಸ ಬಿದ್ದರೆ ಪ್ರಯೋಜನವಾಗದು” ಎಂದು ಹೇಳಲು, ಆ ತರುಣಿಯು ಅದಕ್ಕೆ ಒಪ್ಪಲಿಲ್ಲ. ಆಮೇಲೆ ರಣಮಸ್ತಖಾನನು, ಆಗ್ರಹಮಾಡದೆ ರಾಮರಾಜನ ಸೇವಕನಿಗೆ ಹೇಳಿ ತನಗೆ ಬೇಕಾದ ಅನುಕೂಲತೆಯನ್ನು ಮಾಡಿಸಿಕೊಂಡು ಆ ಸ್ತ್ರೀಯರೊಡನೆ ಬೇಗನೆ ಕುಂಜವನದ ಕಡೆಗೆ ಸಾಗಿದನು.

ಈ ಮೊದಲೆ ಕುಂಜವನದಿಂದ ವಿಜಯನಗರಕ್ಕೆ ಬರುವಾಗ ರಣಮಸ್ತಖಾನನು ತನ್ನ ಕುದುರೆಯನ್ನು ವೇಗದಿಂದ ಬಿಟ್ಟಂತೆ ಈಗ ಬಿಡುವಹಾಗಿದ್ದಿಲ್ಲ; ಯಾಕೆಂದರೆ, ಆ ಸ್ತ್ರೀಯರ ಮೇಣೆ-ಡೋಲಿಗಳನ್ನು ಸರಿಸಿ ಆತನು ಈಗ ಹೋಗಬೇಕಾಗಿತ್ತು. ಹೀಗೆ ಸಾವಕಾಶವಾಗಿ ಹೋಗುವಾಗ ಆತನ ಮನಸ್ಸಿನಲ್ಲಿ ಹಲವು ವಿಚಾರಗಳು ಉತ್ಪನ್ನವಾದವು. ಆ ತರುಣಿಯ ರೂಪಕ್ಕೆ ರಣ ಮಸ್ತಖಾನನು ಮೋಹಿತನಾಗಿದ್ದನು. ರಾಮರಾಜನು ಈ ತರುಣಿಯ ಬುರುಕಿಯನ್ನು ತೆಗೆಸಿ

ಅನ್ಯಾಯ ಮಾಡಿದರೂ, ಅದೊಂದು ತನ್ನ ಮೇಲೆ ದೊಡ್ಡ ಉಪಕಾರವೇ ಆದಂತಾಯಿತೆಂದು ಖಾನನು ತಿಳಿದನು. ರಾಮರಾಜನು ಹಾಗೆ ಮಾಡದಿದ್ದರೆ. ಆ ಸುಂದರಿಯ ರೂಪವು ರಣಮಸ್ತಖಾನನು ದುರಾಚಾರಕ್ಕೆ ಮನಸ್ಸು ಮಾಡುವಂಥ ಕ್ಷುದ್ರನಿದ್ದನೆಂದಾಗಲಿ, ರಾಮರಾಜನ ಮೇಲಿನ ಯಾವತ್ತು ಸಿಟ್ಟನ್ನು ಆ ತರುಣ ಮುಸಲ್ಮಾನನು ಬಿಟ್ಟುಬಿಟ್ಟನೆಂದಾಗಲಿ ವಾಚಕರು ಭಾವಿಸಬಾರದು. ಆದರೆ ಮನುಷ್ಯ ಸ್ವಭಾವಕ್ಕನುಸರಿಸಿ, ಆ ತರುಣನ ಮನಸ್ಸು ಆ ತರುಣಿಯ ಸೌಂದರ್ಯದಿಂದ ಆಕರ್ಷಿತವಾಗಲು, ಆ ಗೊಂದಲದಲ್ಲಿ ಆತನ ಮನಸ್ಸು ಅನ್ಯ ವಿಚಾರಗಳನ್ನು ಬಿಟ್ಟು, ಆ ಸುಂದರಿಯ ವಿಷಯದ ವಿಚಾರದಲ್ಲಿಯೇ ತೊಡಗಿತೆಂದು ತಿಳಿಯಬೇಕು. ಹಾದಿಯಲ್ಲಿ ಹೋಗು ಹೋಗುತ್ತ ಇದೊಂದೇ ವಿಚಾರಕ್ಕೆ ಆತನಿಗೆ ಆಸ್ಪದ ದೊರೆತದ್ದರಿಂದ ಆತನು ವಿಚಾರ ಮಾಡುತ್ತ ಮಾಡುತ್ತ ಬಹು ದೂರದ ವಿಚಾರಕ್ಕೆ ಹೋಗಹತ್ತಿದನು. ಈ ಸುಂದರಿಯು ಜನ್ಮದ ಸಂಗಾತಿಯು ತನಗಾದರೆ ಧನ್ಯನಾದೇನಲ್ಲ, ಎಂತಲೂ ಆತನು ಭಾವಿಸಹತ್ತಿದನು. ನಮ್ಮಿಬ್ಬರ ಸಂಘಟನದ ಯೋಗವಿರುವದರಿಂದಲೇ ಆ ಆಕಸ್ಮಿಕ ಪ್ರಸಂಗವು ಒದಗಿತೆಂದು ಅತನು ತಿಳಿಕೊಂಡನು. ಆದರೆ ಈ ಮಾತು ಹ್ಯಾಗೆ ಕೂಡಿಬರಬೇಕೆಂಬ ಸಂಶಯದಿಂದ ಆತನು ನಡುನಡುವೆ ಸ್ವಲ್ಪ ಉದಾಸೀನನಾದನು. ಆಕೆಯು ದೊಡ್ಡ ಸರದಾರನ ಮಗಳಾದದ್ದರಿಂದ ನನ್ನ ಕೈ ಹಿಡಿಯುವ ಸಂಭವವಿಲ್ಲೆಂಬ ನಿರಾಸೆಯು ಆತನನನು ಬಾಧಿಸಹತ್ತಿತು ; ಆದರೂ ಈಕೆಯನ್ನು ವಿಜಾಪುರಕ್ಕೆ ಈಕೆಯ ಅಬಚಿಯ ಮನೆಗೆ ಕಳಿಸುವದರೊಳಗೆ ಈಕೆಯ ಮನಸ್ಸಿನೊಳಗಿದ್ದದ್ದನ್ನು ತಿಳಿಕೊಳ್ಳಬೇಕೆಂದು ಆತನು ನಿಶ್ಚಯಿಸಿದನು. ರಾಮರಾಜನಿಂದ ನಮ್ಮಿಬ್ಬರಿಗೂ ಆದ ಅಪಮಾನದ ಸೇಡು ತೀರಬೇಕಾದರೆ, ನಮ್ಮಿಬ್ಬರ ವಿವಾಹವಾಗುವದೇ ಅನುಕೂಲವೆಂದು ಆತನು ತಿಳಿದನು. ಹಾದಿಯಲ್ಲಿ ನಡೆಯುವಾಗೆಲ್ಲ ಇವೇ ವಿಚಾರಗಳು ರಣಮಸ್ತಖಾನನ ಮನಸ್ಸಿನಲ್ಲಿ ನಡೆದಿದ್ದವು. ಆ ಸುಂದರಿಯ ಮನಸ್ಸಿನೊಳಗಿದ್ದದ್ದನ್ನು ಆಕೆಯು ದಾಸಿಯ ಮುಖಾಂತರವಾಗಿ ಇಲ್ಲವೆ ತನ್ನ ತಾಯಿಯ ವೃದ್ಧ ದಾಸಿಯ ಮುಖಾಂತರವಾಗಿ ತಿಳಿಕೊಳ್ಳಬೇಕೆಂದು ಆತನು ಗೊತ್ತುಮಾಡಿದನು. ಮುಂದೆ ಕೆಲವು ಹೊತ್ತಿನ ಮೇಲೆ ಅವರೆಲ್ಲರು ಕುಂಜವನವನ್ನು ಮುಟ್ಟಿದರು. ರಣಮಸ್ತಖಾನನು ಆ ತರುಣಿಯನ್ನು ತನ್ನ ತಾಯಿಯ ಬಳಿಗೆ ಕಳಿಸಿ, ಆಕೆಯ ಯಾವತ್ತು ಯೋಗಕ್ಷೇಮದ ಬಗ್ಗೆ ಅನುಕೂಲ ಮಾಡಿಕೊಟ್ಟನು. ಆಮೇಲೆ ರಣಮಸ್ತಖಾನನ ಊಟವಾಯಿತು, ಬಂದ ಜನರೂ ಉಂಡರು.

ಇತ್ತ ರಾಮರಾಜನು ಬಹಳ ಪಶ್ಚಾತ್ತಾಪಕ್ಕೆ ಒಳಗಾಗಿದ್ದನು. ಆತನ ಮನಸ್ಸಿಗೆ

ಬಹಳ ಚಡಪಡಿಕೆಯಾಗಿತ್ತು. ಆತನು ಈವರೆಗೆ ಎಷ್ಟೋ ನ್ಯಾಯಾ ನ್ಯಾಯದ ಕೆಲಸಗಳನ್ನು ಮಾಡಿದ್ದನು ಆದರೆ ಅವುಗಳಲ್ಲಿ ಒಂದಾದರೂ ಇಂದಿನ ಪ್ರಸಂಗದಷ್ಟು ಆತನ ಮನಸ್ಸಿಗೆ ಹತ್ತಿದ್ದಿಲ್ಲ. “ನಾನು ಒಂದು ಒಬ್ಬ ಕುಲಸ್ತ್ರೀಯ ಅಪಮಾನವನ್ನಷ್ಟೇ ಅಲ್ಲ, ಲಜ್ಜಾಹರಣವನ್ನೂ ಮಾಡಿದೆನಲ್ಲ ! ಹೀಗೆ ಮಾಡಲಿಕ್ಕೆ ಕಾರಣವೇನೂ ಇದ್ದಿಲ್ಲ. ಗಂಡಸರು ಬುರುಕಿಯ ನೆವದಿಂದ ಹೆಂಗಸರಂತೆ ನಟಿಸುತ್ತಾರೆಂಬ ಸಂಶಯ ಬಂದಿದ್ದರೆ, ಅವರ ಪರೀಕ್ಷೆಯನ್ನು ನಮ್ಮ ಸ್ತ್ರೀಯರ ಮುಖಾಂತರ ಮಾಡಬಹುದಾಗಿತ್ತು. ಕೂಡಿದ ದರ್ಬಾರದಲ್ಲಿ ಹೆಂಗಸರ ಬುರುಕಿಯನ್ನು ತೆಗೆಸಿದ್ದು ಅನ್ಯಾಯವಾಯಿತು” ಎಂಬ ವಿಚಾರದಿಂದ ಆತನ ಮನಸ್ಸು ಅಸಮಾಧಾನಪಡುತ್ತಿರುವಾಗ, ದುಷ್ಟರಿಣಾಮವಾದದ್ದು ನೆನಪಾಗಿ, ಆತನ ಮನಸ್ಸು ಮತ್ತಿಷ್ಟು ಉದ್ವಿಗ್ನವಾಯಿತು. “ಇಂದಿನ ಈ ನಿನ್ನ ಕೃತ್ಯದ ಪರಿಣಾಮವು ಘೋರವಾಗುವದು ಬಹು ಘೋರವಾಗುವದು” ಎಂದು ಆ ಸ್ತ್ರೀಯು ಸಂತಾಪದಿಂದ ನುಡಿದದ್ದು ಆತನ ಕಿವಿಯಲ್ಲಿ ಬಾಧಿಸಹತ್ತಿತು. ತನಗೆ ಆ ಶಬ್ದದ ಸ್ಮರಣವಾಗಬಾರದೆಂದು ಆತನು ಬಹಳ ಪ್ರಯತ್ನ ಮಾಡಿದನು; ಆದರೆ ಅದೆಲ್ಲ ವ್ಯರ್ಥವಾಯಿತು. ತನ್ನ ಕೆಲಸಗಳನ್ನೆಲ್ಲ ತೀರಿಸಿಕೊಂಡು ಆತನು ಶಯ್ಯಾಗೃಹದಲ್ಲಿ ಹೋಗಿ ಮಲಗಿಕೊಂಡನು. ಆದರೆ ಆ ತರುಣಿಯು ಉಚ್ಚರಿಸಿದ ಶಬ್ದಗಳು ಆತನಿಗೆ ಕೇಳಿಸದೆಯಿರಲೊಲ್ಲವು ; ಮತ್ತು ಆ ತರುಣ ಸ್ತ್ರೀಯ ಉಗ್ರಮೂರ್ತಿಯು ಆತನ ಕಣ್ಣಿಗೆ ಕಟ್ಟಿದ್ದು ಮರೆಯಾಗಲೊಲ್ಲದು. ಇಂಥ ಸಣ್ಣಮಾತಿಗಾಗಿ ಇಷ್ಟು ಅಸಮಾಧಾನವಾದ ಬಳಿಕ ಮುಂದಿನ ದೊಡ್ಡ ಕಾರ್ಯಗಳು ನನ್ನಿಂದ ಹ್ಯಾಗಾದಾವು! ನಾನು ಯೋಗ್ಯವಾದುದನ್ನೇ ಮಾಡಿದ್ದೇನೆ, ಹೆಂಗಸರ ಕೆಲಸ, ಕೂಡಿದ ದರ್ಬಾರದಲ್ಲಿ ಬುರುಕೆ ತೆಗೆದದ್ದರಿಂದ ಸಂತಾಪವಾಗಿ ನಾಲ್ಕು ಬಿರಿನುಡಿಗಳನ್ನು ಆಡಿರಬಹುದು. ಇದರಲ್ಲಿ ಶಾಪ ಕೊಟ್ಟಹಾಗೇನಾಯಿತು ! ಮುಸಲ್ಮಾನರೆಲ್ಲರು ಒಕ್ಕಟ್ಟಾಗುವಂತೆ ಈಗ ಒಳಸಂಚು ನಡೆದಿರುವದರಿಂದ, ನಾನು ಹೀಗೆ ಶೋಧಿಸಿದ್ದರಲ್ಲಿ ಅನ್ಯಾಯವಾದರೂ ಏನಿರುತ್ತದೆ ? ನಾನೇನು ಅವರ ರೂಪವನ್ನು ನೋಡಬೇಕೆಂದು ಅವರ ಬುರುಕೆಗಳನ್ನು ತೆಗೆಸಿರುವದಿಲ್ಲ. ಇಷ್ಟೂ ತೆಗೆಸುತ್ತಿದ್ದಿಲ್ಲ; ಆದರೆ ನಾನಾಗಿ ನನ್ನ ರಾಜ್ಯದಲ್ಲಿ ಇಟ್ಟುಕೊಂಡಿದ್ದ ಆ ತರುಣ ವಕೀಲನು ಸೊಕ್ಕಿನಿಂದ ನಡೆದನು. ಅವನ ಸೊಕ್ಕಿನ ನಡತೆಯನ್ನು ನಡೆಯಗೊಡುವದು ನನಗೆ ಅಪಮಾನಕರವಲ್ಲವೇ ? ಎಂಬಿವೇ ಮೊದಲಾದ ವಿಚಾರಗಳಿಂದ ಅವನು ತನ್ನ ಮನಸ್ಸಿನ ಸಮಾಧಾನ ಮಾಡಿಕೊಳ್ಳ ಹೋದನು; ಆದರೆ- “ನೀನು ದುರ್ಬುದ್ಧಿಯಿಂದಲೇ ಈ ಕಾರ್ಯ ಮಾಡಿದೆಯೆಂದು” ಆತನ ಮನಸ್ಸು

ಕಟಿಯಹತ್ತಿತು. ಆತನು ಅಂದಿನ ಪ್ರಸಂಗವನ್ನು ಮೊದಲಿನಿಂದ ಕಡೆಯವರೆಗೆ ಮತ್ತೊಮ್ಮೆ ನೆನಪು ಮಾಡಿಕೊಂಡನು. ಅಂದು ಅವನ ಮನಸ್ಸು ಪಶ್ಚಾತ್ತಾಪದಿಂದ ಶುದ್ಧವಾದಂತೆ ಆಗಿತ್ತು. ಈ ಸ್ಥಿತಿಯಲ್ಲಿ, ಆತನು ಬಹು ದಿವಸದಿಂದ ಮರೆತುಬಿಟ್ಟಂತೆ ಆಗಿದ್ದ ಮೆಹೆರ್ಜಾನಳ ಸುಂದರ ಪ್ರತಿಮೆಯು ಆತನ ಮನಃಪಟಲದ ಮೇಲೆ ಮೂಡಿತು. ಕೂಡಲೆ ಆಕೆಯ ಅತ್ಯಂತ ಸುಂದರರೂಪದ ಹಾಗೂ ಅತ್ಯಂತ ಪ್ರೇಮ ಸ್ವಭಾವದ ಸ್ಮರಣವಾಗಿ ರಾಮರಾಜನು ಬಹು ದುಃಖಿತನಾದನು. ಆತನು ಹಾಸಿಗೆಯ ಮೇಲೆ ಮಲಗಿಕೊಳ್ಳಲಾರದೆ, ಚಿಟ್ಟನೆ ಮೇಲಕ್ಕೆದ್ದು ಹುಚ್ಚನ ಹಾಗೆ ಅತ್ತಿತ್ತ ನೋಡಹತ್ತಿದನು. ಆತನಿಗೆ ಮೆಹೆರ್ಜಾನಳ ವೃತ್ತಾಂತವೆಲ್ಲ ನೆನಪಾಯಿತು. ಇದು ಆತನ ತಾರುಣ್ಯದೊಳಗಿನ ಅತ್ಯಂತ ರಮಣೀಯವಾದ್ದೊಂದು ಪ್ರಸಂಗವಾಗಿತ್ತು. “ತಾನು ಆಡಿದಂತೆ ಆಕೆಯನ್ನು ಪಟ್ಟರಾಣಿಯಾಗಿ ಮಾಡಿಕೊಳ್ಳುವದರೊಳಗೇ ಆ ಮೆಹೆರ್ಜಾನಳು ತನ್ನ ಮೇಲೆ ತಪ್ಪು ಹೊರಿಸಿ. ಅವಸರದಿಂದ ಹೊರಟುಹೋದಳು” ಎಂದು ಆತನು ಸವಾಧಾನ ಮಾಡಿಕೊಳ್ಳಹತ್ತಿದನು. ಆದರೆ ಅದರಿಂದ ಪ್ರಯೋಜನವೇನೂ ಆಗದೆ, ಈಗಲೇ ಕುಂಜವನಕ್ಕೆ ಹೋಗಿ, ಬರಬೇಕೆಂಬ ಇಚ್ಛೆಯು ಮಾತ್ರ ಆತನಿಗೆ ಉತ್ಪನ್ನವಾಯಿತು. ಆಗ ಮಧ್ಯರಾತ್ರಿಯಾಗುತ್ತ ಬಂದಿತ್ತು. ಅಂಥ ಹೊತ್ತಿನಲ್ಲಿ ಒಬ್ಬನೇ ಕುಂಜವನಕ್ಕೆ ಹೋಗುವದು ಸರಿಯಲ್ಲೆಂಬದು ಆತನ ಮನಸ್ಸಿನಲ್ಲಿ ಬರಲಿಲ್ಲ. ಇದಲ್ಲದೆ ಕುಂಜವನವು ಈಗ ವಿಜಾಪುರದ ವಕೀಲ ಕೈಯೊಳಗಿರುತ್ತದೆಂಬದನ್ನು ಆತನು ಮರೆತಿದ್ದನೋ ಏನೋ ಯಾರಿಗೆ ಗೊತ್ತು ! ಆತನು ಒಮ್ಮೆಲೆ ತನ್ನ ಸೇವಕನನ್ನು ಕರೆದು, ತನ್ನ ಕುದುರೆಗೆ ಜೀನುಹಾಕಿಕೊಂಡು ಬಾರೆಂದು ಆಜ್ಞಾಪಿಸಿದನು. ಈ ಅಪ್ಪಣೆಯನ್ನು ಕೇಳಿ ಸೇವಕನಿಗೆ ಬಹಳ ಆಶ್ಚರ್ಯವಾಯಿತು. ಇಷ್ಟು ರಾತ್ರಿಯಲ್ಲಿ ಎಲ್ಲಿಗೆ ಹೋಗುತ್ತಿರಬಹುದೆಂದು ಆ ಸೇವಕನು ಅಲೋಚಿಸತೊಡಗಿದನು; ಆದರೆ ಬಾಯಿಬಿಟ್ಟು ಹಾಗೆ ರಾಮರಾಜನನ್ನು ಕೇಳುವ ಧೈರ್ಯವು ಆತನಿಗಾಗಲಿಲ್ಲ. ಆದರೂ ಆತನು ತನ್ನ ಒಡೆಯನಿಗೆ- “ಸಂಗಡ ಯಾರು ಬರುವರು ?” ಎಂದು ಕೇಳಲು, ರಾಮರಾಜನು ಒಮ್ಮೆಲೆ ಅವನ ಮೈಮೇಲೆ ಕವಕನೆ ಹೋಗಿ ಯಾರೆಂದರೆ ? ಧನಮಲ್ಲನು ! ಎಲ್ಲಿ ಹೋದನವನು ?” ಒಂದು ಪ್ರಶ್ನೆ ಮಾಡಿದನು. ಈ ಪ್ರಶ್ನೆಯನ್ನು ಕೇಳಿಯಂತು ಆ ಸೇವಕನು ಬೆರಗಾದನು. ಬಹಳ ದಿನಗಳ ಹಿಂದೆ ಧನಮಲ್ಲನೆಂಬ ಒಬ್ಬ ಸೇವಕನು ಇದ್ದನೆಂಬದು ಆ ಹೊಸ ಸೇವಕನಿಗೆ ಕೇಳಿ ಮಾತ್ರ ಗೊತ್ತಿತ್ತು. ಧನಮಲ್ಲನು ಒಮ್ಮಿಂದೊಮ್ಮೆ ಇಲ್ಲದ ಹಾಗೆ ಆದನೆಂಬದನ್ನೂ ಜನರ ಮುಖದಿಂದ ಆ ಸೇವಕನು ಕೇಳಿದ್ದನು.

ಅಂಥವನ ನೆನಪು ಈಗ ಮಹಾರಾಜನಿಗೆ ಒಮ್ಮಿಂದೊಮ್ಮೆ ಯಾಕೆ ಆಗಿರಬಹುದು? ನೆನಪು ಆದರೂ ಆಗಲಿ, ಅವನೇ ಈಗ ಚಾಕರಿಯ ಮೇಲೆ ಇರುವನೋ ಅನ್ನುವಂತೆ ಮಹಾರಾಜರು ಈಗ ಯಾಕೆ ಮಾತಾಡಿರಬಹುದು? ಎಂಬ ಪ್ರಶ್ನೆಗಳು ಉತ್ಪನ್ನವಾಗಿ, ಆ ಸೇವಕನಿಗೆ ಆಶ್ಚರ್ಯವಾಯಿತು. ಆದರೆ ಹಾಗೆ ಆಶ್ಚರ್ಯಪಡುತ್ತ ನಿಂತುಕೊಳ್ಳಲಿಕ್ಕೆ ಅದು ಸಮಯವಾಗಿದ್ದಿಲ್ಲ. ಧನಮಲ್ಲನು ಈಗಲ್ಲಿ ಇದ್ದಾನೆ ? ಎಂದು ರಾಮರಾಜನನ್ನು ಕೇಳಲಿಕ್ಕೂ ಆತನಿಗೆ ಧೈರ್ಯವಾಗಲೊಲ್ಲದು. ಆತನು ಸುಮ್ಮನೆ ಅಲ್ಲಿಂದ ಹೊರಟು ಅಶ್ವಶಾಲೆಗೆ ಹೋದನು ತನ್ನ ಒಡೆಯನಿಗೆ ಏನೋ ಭ್ರಾಂತಿಯಾದಂತೆ ಆಗಿರುವದರಿಂದ, ಈ ಸ್ಥಿತಿಯಲ್ಲಿ ಆತನನ್ನು ಒಬ್ಬನನ್ನೇ ಹೋಗುಗೊಡುವದು ಯೋಗ್ಯವಲ್ಲೆಂದೆ ಆತನು ಆಲೋಚಿಸುತ್ತ. ಕುದುರೆಗೆ ಜೀನು ಹಾಕಿ ತಂದು ನಿಲ್ಲಿಸಿದನು. ಪ್ರಸಂಗಬಂದರೆ ತಾನೂ ಸಂಗಡ ಹೋಗಬೇಕೆಂದು ತಿಳಿದು, ಆತನು ತನ್ನ ಕುದುರೆಯನ್ನೂ ಜೀನುಹಾಕಿಸಿ ಮತ್ತೊಬ್ಬ ಸೇವಕನಿಂದ ತರಿಸಿ ನಿಲ್ಲಿಸಿದ್ದನು. ಅಷ್ಟರಲ್ಲಿ ರಾಮರಾಜನು ಪೋಷಾಕು ಹಾಕಿಕೊಂಡು, ಸೇವಕನು ತನ್ನ ಕುದುರೆಯನ್ನು ಚಟ್ಟನೆ ಹತ್ತಿದನು. ಆಗ ಸೇವಕನು- ನಾನು ಸಂಗಡ ಬರಲಷ್ಟೆ ? ಎಂದು ಕೇಳಲು, ರಾಮರಾಜನು ಬರಿಯ ತಲೆಯಲ್ಲಾಡಿಸಿಬರಬಹುದೆಂದು ಸೂಚಿಸಿದನು. ಕೂಡಲೇ ಆ ಸೇವಕನು ಸಿದ್ಧವಾಗಿನಿಂತಿದ್ದ ತನ್ನ ಕುದುರೆಯನ್ನು ಹತ್ತಿ, ಒಡೆಯನನ್ನು ಹಿಂಬಾಲಿಸಿ ಭರದಿಂದ ಸಾಗಿದನು. ಉಳಿದ ಸೇವಕರು-ಇಷ್ಟು ರಾತ್ರಿಯಲ್ಲಿ ಮಹಾರಾಜರು ಎಲ್ಲಿ ಹೋಗುತ್ತಿರಬಹುದು, ಎಂದು ತಮ್ಮ ತಮ್ಮೊಳಗೆ ಪ್ರಶ್ನೆಮಾಡುತ್ತಿದ್ದರು, ಆದರೆ ಯಾರಿಗಾದರೂ ಗೊತ್ತಿದ್ದರಷ್ಟೇ ಅವರ ಪ್ರಶ್ನೆಗೆ ಉತ್ತರವನ್ನು ಹೇಳುವರು.

ಈ ಮೇರೆಗೆ ಸ್ವಚ್ಛಂಧವಾಗಿ ಹೊರಟಿದ್ದ ರಾಮರಾಜನು ಕುದುರೆಯನ್ನು ಭರದಿಂದ ಸಾಗಿಸಿಕೊಂಡು ಹೋಗಿ ತಾಸು ಹೊತ್ತು ಏರಿರುವಾಗ ಕುಂಜವನವನ್ನು ಮುಟ್ಟಿದನು ಆಗ ಕುಂಜವನವು ರಣಮಸ್ತಖಾನನ ಸ್ವಾಧೀನದಲ್ಲಿದ್ದದ್ದರಿಂದ, ರಾಮರಾಜನು ಅದನ್ನು ಒಮ್ಮೆಲೆ ಪ್ರವೇಶಿಸುವಂತೆ ಇದ್ದಿಲ್ಲ. ಆತನು ಮೊದಲು ಒಂದು ಸಾರೆ ಕುಂಜವನವನ್ನು ಸುತ್ತುವುದು ಬಂದು ಅದರ ದ್ವಾರಕ್ಷಕರಿಗೆ, ತಾನು ಬಂದಿರುವನೆಂದು ರಣಮಸ್ತಖಾನನಿಗೆ ಸುದ್ದಿಯನ್ನು ಹೇಳಲು ಆಜ್ಞಾಪಿಸಿದನು. ದ್ವಾರರಕ್ಷಕರು ಹೋಗುಹೋಗುತ್ತ ಹಾದಿಯಲ್ಲಿ ಈ ಸುದ್ದಿಯನ್ನು ತಮ್ಮ ಜನರಿಗೆ ಹೇಳಲು, ಅವರು ಪರಮಾಶ್ಚರ್ಯಪಟ್ಟರು ಅದರೊಳಗೆ, ನಿನ್ನಿನ ದರ್ಬಾರದಲ್ಲಿ ಅನರ್ಥಪ್ರಸಂಗ ಒದಗಿರಲು, ಇಂದು ಬೆಳಗಾಗುವದರೊಳಗೆ ರಾಮರಾಜನು ಒಬ್ಬರೇ ಯಾಕೆ ಬಂದಿರಬಹುದೆಂದು ಅವರಿಗೆ ತಿಳಿಯದಾಯಿತು.

ಇಲ್ಲಿಯವರೆಗೆ ರಾಮರಾಜನು ಮುಂಗಡ ಸೂಚನೆಯನ್ನು ಕಳಿಸದೆ ಎಂದೂ ಬಂದಿದ್ದಿಲ್ಲ. ನಿಜವಾಗಿ ನೋಡಿದರೆ, ಆಗಿನ ಕಾಲದಲ್ಲಿ ಶತ್ರುಗಳ ಬಿಡಾರವನ್ನು ರಾಮರಾಜನಂಥವರು, ಸಂಗಡ ಒಬ್ಬ ಸೇವಕನನ್ನು ಕರೆಕೊಂಡು ಹೋಗುವುದು ಪರಮಸಾಹಸದ ಕಾರ್ಯವೆಂದು ಹೇಳಬಹುದಾಗಿತ್ತು. ಮುಸಲ್ಮಾನ ವಕೀಲನ ಭಾವಣೀಯಲ್ಲಿಯೇ ಆಗಲೊಲ್ಲದೇಕೆ, ತನ್ನ ಜೀವನವನ್ನು ತನ್ನ ಶತ್ರುವಿನ ಕೈಯಲ್ಲಿ ಒಪ್ಪಿಸುವುದು ಚಮತ್ಕಾರದ ಸಂಗತಿಯೇ ಸರಿ; ಅದರಲ್ಲಿ ನಿನ್ನಿನ ದರ್ಬಾರದಲ್ಲಿ ವಿಲಕ್ಷಣ ಪ್ರಸಂಗ ಒದಗಿತ್ತು. ಆದರೆ, ರಾಮರಾಜನ ಮನಸ್ಸಿನಲ್ಲಿ ಯಾವ ವಿಚಾರವೂ ಉತ್ಪನ್ನವಾಯಿತೋ, ಆತನು ಇಂಥ ಸಾಹಸವನ್ನು ಯಾಕೆ ಮಾಡಿದನೋ ದೇವರಿಗೇ ಗೊತ್ತು. ಬಂದವನು ರಾಮರಾಜನೇ ಎಂಬ ನಂಬಿಗೆಯು ಸೇವಕನಿದ್ದದ್ದರಿಂದ ಆತನು ನೆಟ್ಟಗೆ ಹೋಗಿ ರಣಮಸ್ತಖಾನನಿಗೆ ಸುದ್ದಿಯನ್ನು ಹೇಳಿದನು. ಅದನ್ನು ಕೇಳಿ ರಣಮಸ್ತಖಾನನಿಗೂ ಪರಮಾಶ್ಚರ್ಯವಾಯಿತು. ಆತನು ಸ್ವಲ್ಪ ಹೊತ್ತಿನ ಮೇಲೆ ತನ್ನ ಮನಸ್ಸಿನಲ್ಲಿ-ತಂದು, ತನ್ನಿಂದಾದ ಉದ್ಧಟತನಕ್ಕೆ ಭಯಪಟ್ಟು ನನಗೆ ಹೇಳಿಕೊಳ್ಳಲಿಕ್ಕೆ ಬಂದಿರಬಹುದೆಂದು ಕಾಣುತ್ತದೆ. ಆ ಮಾತಿನ ಸಲುವಾಗಿ ಪಶ್ಚಾತ್ತಾಪವಾಗಿರಲು, ಆ ಪಶ್ಚಾತ್ತಾಪದ ಭರದಲ್ಲಿ ಸವಾರಿಯು ಹೊರಟುಬಂದಿರಬಹುದು, ಎಂದು ಕಲ್ಪಿಸಿ, ಆತನು ಮನಸ್ಸಿನಲ್ಲಿ ಉಬ್ಬಿದನು. ಹ್ಯಾಗೇ ಇರಲಿ. ಈಗ ತಾನು ಆತನನ್ನು ಕಾಣಲಿಕ್ಕೆ ಬೇಕೆಂದು ತಿಳಿದು, ರಣಮಸ್ತಖಾನನ ಸೇವಕನಿಗೆ- “ಹೋಗು ನಾನು ಎದುರಿಗೆ ಬರುವೆನು ನೀನು ಅವರನ್ನು ಒಳಗೆ ಬರಗೊಡು,” ಎಂದು ಹೇಳಿ. ತಾನು ಪ್ರೋಷಾಕು ಹಾಕಿಕೊಂಡು ಹೊರಡಲನುವಾದನು. ಇತ್ತ ರಾಮರಾಜನು ಸೇವಕನ ವಿಜ್ಞಾಪನೆಯಂತೆ ಕುಂಜವನವನ್ನು ಪ್ರವೇಶಿಸಿದನು. ಆತನು ಕೆಲವು ಹಂತವನ್ನು ಕ್ರಮಿಸಿ ಹೋಗುತ್ತಿರಲು, ಅಲ್ಲಿ ಆತನ ಧನಮಲ್ಲನು ರಣಮಸ್ತಖಾನನ ಸೇವಕರಿಂದ ಸುತ್ತಗಟ್ಟಲಟ್ಟವನಾಗಿ ಅಕಸ್ಮಾತ್ ಅವನ ಕಣ್ಣಿಗೆ ಬಿದ್ದನು. ಈಗ ೩೦ ವರ್ಷಗಳ ಮೇಲೆ ಹೀಗೆ ಅಕಸ್ಮಾತ್ ಧನಮಲ್ಲನು ಕಣ್ಣಿಗೆ ಬಿದ್ದದ್ದನ್ನು ನೋಡಿ ರಾಮರಾಜನು ಅಶ್ಚರ್ಯಪಟ್ಟನು. ಆತನು ತನ್ನ ಕುದುರೆಯ ಕಡಿವಾಣವನ್ನು ಬಿಗಿಹಿಡಿದು ನಿಲ್ಲಿಸಲು, ಆ ಸ್ವಾಮಿ ಸೇವಕರು ಪರಸ್ಪರ ಒಬ್ಬರನ್ನೊಬ್ಬರು ನೋಡಿದರು. ಧನಮಲ್ಲನು ಅಶ್ಚರ್ಯಚಕಿತನಾಗಿ ಎದ್ದು ನಿಂತನು. ರಣಮಸ್ತಖಾನನ ಸೇವಕರು ಇವರೆಲ್ಲರನ್ನು ನೋಡುತ್ತ ಸುಮ್ಮನೆ ನಿಂತುಕೊಂಡರು. ಐದು ಪಳವಾಯಿತು, ಹತ್ತು ಪಳವಾಯಿತು, ಗಳಿಗೆಯಾಯಿತು; ಆದರೂ ಅವರಿಬ್ಬರು ಸುಮ್ಮನೆ ಒಬ್ಬರನ್ನೊಬ್ಬರು ನೋಡುತ್ತ ನಿಂತುಕೊಂಡರು. ರಣಮಸ್ತಖಾನನ ಸೇವಕರು,

ಧನಮಲ್ಲನನ್ನು ರಾಮರಾಜನ ಗುಪ್ತಚಾರನೆಂದು ಭಾವಿಸಿದನು. ತನ್ನ ಗುಪ್ತಚಾರನು ವೈರಿಗಳ ಕೈಯಲ್ಲಿ ಸಿಕ್ಕಿದ್ದರಿಂದ ತನ್ನ ಗುಟ್ಟು ಹೊರಬೀಳುವದೆಂದು ತಿಳಿದು ರಾಮರಾಜನು ಹೀಗೆ ಆಶ್ಚರ್ಯದಿಂದ ನೋಡುವನೆಂದು ಅವರು ತಿಳಿದರು. ಹೀಗೆ ತಾನು ನಿಲ್ಲುವದು ಸಂಶಯಕ್ಕೆ ಕಾರಣವೆಂದು ತಿಳಿದು ಏನೋ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿ, ರಾಮರಾಜನು ತನ್ನ ಕುದುರೆಯನ್ನು ಮುಂದಕ್ಕೆ ನೂಕಿದನು. ಇತ್ತ ರಣಮಸ್ತಖಾನನ ಸೇವಕರು ಧನಮಲ್ಲನನ್ನು ಕರಕೊಂಡು ಎರಡನೆಯ ಕಡೆಗೆ ನಡೆದರು. ಧನಮಲ್ಲನು ಎಲ್ಲಿಂದಲೋ ಕುಂಜವನಕ್ಕೆ ಅದೇ ಬಂದಿದ್ದನು.

ರಾಮರಾಜನು ಮಂದಿರದ ಸನಿಹಕ್ಕೆ ಬರುತ್ತಿರಲು. ರಣಮಸ್ತ ಖಾನನು ತನ್ನ ಕೆಲ ಜನರೊಡನೆ ಆತನ ಎದುರಿಗೆ ಹೋದನು. ಆಗ ರಾಮ ರಾಜನು ಕುದುರೆಯಿಂದ ಇಳಿದು ರಣಮಸ್ತಖಾನನ ಕೈಯನ್ನು ಹಿಡಕೊಂಡು ಮಂದಿರದ ಕಡೆಗೆ ನಡೆದನು. ಕುಂಜವನವು ಈ ಮೊದಲೆ ರಾಮರಾಜನು ಮಹರ್ಜಾನಳೊಡನೆ ರಮಿಸಿದ ಸ್ಥಳವಾದ್ದರಿಂದ ಆತನಿಗೆ ಅಲ್ಲಿಯ ಯಾವ ಪ್ರದೇಶವೂ ಅಪರಿಚಿತವಾದದ್ದಿಲ್ಲ. ಕುಶಲ ಪ್ರಶ್ನೆಗಳನ್ನು ಕೇಳುತ್ತ, ಸಮಯೋಚಿತ ಮಾತುಗಳನ್ನಾಡುತ್ತ ಅವರೆಲ್ಲರು ಬಂಗಲೆಯ ಕಡೆಗೆ ನಡೆದರು. ಬಂಗಲೆಯೊಳಗಿನ ದರ್ಬಾರಖಾನೆಯಲ್ಲಿ ಹೋದಕೂಡಲೆ ರಣಮಸ್ತಖಾನನು ರಾಮರಾಜನನ್ನು ಮಧ್ಯಸ್ಥಾನದ ಉಚ್ಚಾಸನದಲ್ಲಿ ಕುಳ್ಳಿರಿಸಿ- “ಇಷ್ಟು ಅಕಸ್ಮಿಕವಾಗಿ, ಅದರಲ್ಲಿಯೂ ಮೊದಲು ಸುದ್ದಿಯನ್ನು ಹೇಳಿಕಳಿಸದೆ ಬರಲಿಕ್ಕೆ ಕಾರಣವೇನೆಂದು” ರಾಮರಾಜನನ್ನು ಕೇಳಿದನು. ಅದಕ್ಕೆ ರಾಮರಾಜನು- “ಏನೂ ಇಲ್ಲ, ಸಹಜವಾಗಿ ಬಂದೆನು. ಈ ಕುಂಜವನದಲ್ಲಿ ನಾನು ಎಷ್ಟೋ ಸುಖದ ದಿವಸಗಳನ್ನು ಕಳೆದಿದ್ದೆನು ; ಆದ್ದರಿಂದ ಯಾವಾಗಾದರೊಮ್ಮೆ ಇದನ್ನು ನೋಡಬೇಕೆಂಬ ಉತ್ಕಟೇಚ್ಛೆಯು ನನಗೆ ಆಗುತ್ತದೆ. ಅದರಂತೆ ನಿನ್ನ ರಾತ್ರಿ ಇಚ್ಛೆಯಾಗಲು, ಕೂಡಲೆ ಹೊರಟು ಬಂದೆನು” ಎಂದು ಹೇಳಿದನು. ಆದನ್ನು ಕೇಳಿ ರಣಮಸ್ತಖಾನನಾದರೂ ಅತ್ಯಂತ ಆದರದಿಂದ ರಾಮರಾಜನಿಗೆ- “ಕುಂಜವನವು ತಮ್ಮದೇ ಇರುವದರಿಂದ ತಾವು ಯಾವಾಗ ಬಂದರೂ ನಾವು ತಮ್ಮ ಆದರ ಸತ್ಕಾರವನ್ನು ಮಾಡಲಿಕ್ಕೆ ಸಿದ್ಧರೇ ಇರುತ್ತೇವೆ; ಆದರೆ ಮೊದಲು ಸೂಚನೆಯಾದರೆ ಮಾನಮರ್ಯಾದೆಗೆ ತಕ್ಕಂತೆ ಎಲ್ಲ ವ್ಯವಸ್ಥೆ ಮಾಡಲಿಕ್ಕೆ ಅನುಕೂಲವಾಗುವದು. ಆಕಸ್ಮಿಕವಾಗಿ ಬರುವದರಿಂದ ನಮ್ಮಿಂದಲ್ಲದಿದ್ದರೂ, ನಮ್ಮ ಸೇವಕರಿಂದ ತಪ್ಪುಗಳಾಗುವ ಸಂಭವವಿರುತ್ತದೆ; ಇದಕ್ಕಾಗಿಯೇ ಸೂಚಿಸಿದನಲ್ಲದೆ ಬೇರೆ ಏನೂ ಇಲ್ಲ. ನಾವು ಬೇಕಾದಾಗ ಬರಬಹುದು. ನಿನ್ನಿನ ಪ್ರಸಂಗವನ್ನೆಲ್ಲ ಮರೆತು ಇಂದು ತಾವು ಬಂದದಕ್ಕಾಗಿ

ನಮಗೆ ಬಹಳ ಆನಂದವಾಗಿದೆ. ಏನಾದರೂ ವಿಶೇಷತರದ ಅಪ್ಪಣೆಯಿದ್ದರೆ ತಿಳಿಸುವ ಕೃಪೆಯಾಗಬೇಕು. ಮನಸ್ಸಿನಲ್ಲಿ ಯಾವ ಪ್ರಕಾರದ ಸಂಕೋಚವನ್ನೂ ತಂದುಕೊಳ್ಳಬಾರದು, ಎಂದು ಹೇಳಿದನು. ರಣಮಸ್ತಖಾನನ ಈ ಮಾನಮರ್ಯಾದೆಯ ಹಾಗೂ ಏನೆಯದ ಮಾತುಗಳನ್ನು ಕೇಳಿ ರಾಮರಾಜನು ಅವನನ್ನು ಕುರಿತು- “ನೀವು ನಹಳ ಸುಜ್ಞರಿರುತ್ತೀರಿ. ತರುಣರಿದ್ದು ಬಹಳ ವಿವೇಕಿಗಳಿರುತ್ತೀರಿ, ನಿಮ್ಮನ್ನು ನೋಡಿ ನನಗೆ ಬಹಳ ಸಂತೋಷವಾಗಿರುತ್ತದೆ. ನಿನ್ನಿನ ಪ್ರಸಂಗದ ವಿಷಯವಾಗಿ ನಾನು ಮನಸ್ಸಿನಲ್ಲಿ ಏನೂ ಹಿಡಿದಿರುವುದಿಲ್ಲ. ನಿಮ್ಮ ಸ್ಥಿತಿಯಲ್ಲಿ ನಾನು ಇರುತ್ತಿದ್ದರೆ, ನೀವು ಮಾಡಿದಂತೆಯೇ ನಾನು ಮಾಡುತ್ತಿದ್ದೆನು. ಆದ್ದರಿಂದ ನಿನ್ನಿ ನಡತೆಯ ವಿಷಯವಾಗಿ ನನ್ನಲ್ಲಿ ಸ್ವಲ್ಪವಾದರೂ ಕುಭಾವನೆಯಿರುವುದಿಲ್ಲ. ತಿರುಗು ಕೇಳಿದರೆ, ನಿಮ್ಮ ತೇಜಸ್ವಿತೆಗಾಗಿ ತಾನು ನಿಮ್ಮ ಅಭಿನಂದನವನ್ನೇ ಮಾಡೇನು” ಎಂದು ನುಡಿದು, ರಾಮರಾಜನು ಕೆಲವು ವೇಳೆಯವರೆಗೆ ಸುಮ್ಮನೆ ಕುಳಿತುಕೊಂಡನು. ಆಮೇಲೆ ರಣಮಸ್ತಖಾನನನ್ನು ಕುರಿತು- “ನಾನು ನಿಮ್ಮ ಸಂಗಡ ಕೆಲವು ಏಕಾಂತದ ಮಾತುಗಳನ್ನು ಆಡಬೇಕಾಗಿದೆ, ಆದ್ದರಿಂದ ಈ ಸ್ಥಳವನ್ನಾದರೂ ನಿರ್ದನವಾಗಿಮಾಡಿರಿ; ಅಥವಾ ನಾವೇ ಬೇರೆ ನಿರ್ದನ ಪ್ರದೇಶಕ್ಕೆ ಹೋಗೋಣ” ಎಂದು ನುಡಿಯಲು ರಣಮಸ್ತಖಾನನು ಸ್ವಲ್ಪಹೊತ್ತು ವಿಚಾರಮಾಡಿ ತನ್ನ ಜನರ ಕಡೆಗೆ ತಿರುಗಿ- “ನೀವು ಎಲ್ಲರೂ ಇಲ್ಲಿಂದ ಹೊರಟುಹೋಗಿರಿ, ಒಬ್ಬರೂ ನನ್ನ ಹತ್ತಿರ ಇರಲಾಗದು” ಎಂದು ಆಜ್ಞಾಪಿಸಿದನು.

ರಣಮಸ್ತಖಾನನು ಹೀಗೆ ಆಜ್ಞಾಪಿಸಿದ ಕೂಡಲೆ ಎಲ್ಲ ಜನರು ಹೊರಟು ಹೋಗಹತ್ತಿದರು. ಅವರಲ್ಲಿ ಒಬ್ಬಿಬ್ಬರು ಸಂಶಯದ ಸ್ವಭಾವದರಾಗಿದ್ದರು. ಅವರ ಮನಸ್ಸಿಗೆ ಏನು ತಿಳಿಯಿತೋ ಏನೋ, ಅವರು ತಮ್ಮ ಶಸ್ತ್ರಗಳ ಮೇಲೆ ಕೈಯಿಟ್ಟುಕೊಂಡು ರಣಮಸ್ತಖಾನನನ್ನೂ, ರಾಮರಾಜನನ್ನೂ ನೋಡುತ್ತ ನಿಂತುಕೊಂಡರು. ರಾಮರಾಜನು ಇದನ್ನು ನೋಡಿ ನಗುತ್ತ ಅವರಿಗೆ-ಹೋಗಿರಿ ಹೋಗಿರಿ, ನಿಮ್ಮ ಯಜಮಾನನ ಜೀವ ಚಿಂತೆಯನ್ನು ನೀವು ಸ್ವಲ್ಪವೂ ಮಾಡಬೇಡಿರಿ. ನಾನು ಅಂಥ ದುರಾಲೋಚನೆಯಿಂದ ಇಲ್ಲಿಗೆ ಬಂದವನಲ್ಲ. ಮೇಲಾಗಿ ತಮ್ಮ ಸಂರಕ್ಷಣವನ್ನು ಮಾಡಿಕೊಳ್ಳಲಿಕ್ಕೆ ನಿಮ್ಮ ಯಜಮಾನರು ಸ್ವತಃ ಸಮರ್ಥರೇ ಇದ್ದಾರೆ, ಎಂದು ಹೇಳಿದನು. ಅದನ್ನು ಕೇಳಿ ರಣಮಸ್ತಖಾನನೂ ನಗುತ್ತ- ಎಂಥಾ ಹುಚ್ಚಿರುವಿರೋ ನೀವು ? ಹೋಗಿರಿ ಹೋಗಿರಿ; ಏನೂ ಚಿಂತೆ ಮಾಡಬೇಡಿರಿ, ಎಂದು ಹೇಳಲು ಆ ಸೇವಕರು ಹೊರಟುಹೋದರು.

ಆಗ ರಣಮಸ್ತಖಾನನು ರಾಮರಾಜನಿಗೆ-ಏನು ಮಾತಾಡುವದನ್ನು ಇನ್ನು
ನಿಶ್ಯಂಕೆಯಿಂದ ಮಾತಾಡಬೇಕು ಎಂದು ಸೂಚಿಸಿದನು.

* * * *



೧೪ನೆಯ ಪ್ರಕರಣ

ವಿಲಕ್ಷಣ ಭಾವನೆ

ರಾಮರಾಜನಿಗೆ ಏಕಾಂತದ ಮಾತುಗಳನ್ನು ಹೇಳಲಿಕ್ಕೆ ಸಂಕೋಚವಾಗುತ್ತಿತ್ತು. ಆತನಿಗೆ ರಣಮಸ್ತಖಾನನ್ನು ನೋಡಿ ಒಂದು ಬಗೆಯ ಸಂಶಯವು ಉತ್ಪನ್ನವಾಗಿತ್ತು. ಮೆಹರ್ಜಾನಳು ತನ್ನನ್ನು ಬಿಟ್ಟುಹೋದಾಗ ಗರ್ಭಿಣಿಯಿದ್ದದ್ದು ರಾಮರಾಜನಿಗೆ ಗೊತ್ತಿತ್ತು. ಆ ಮಾತಿಗೆ ಸರಾಸರಿ ೩೦-೩೫ ವರ್ಷಗಳಾಗಿದ್ದು, ರಣಮಸ್ತಖಾನನ ವಯಸ್ಸು ಅಷ್ಟೇ ವರ್ಷದ್ದಾಗಿತ್ತು. ರಣಮಸ್ತಖಾನನ ರೂಪವು ರಾಮರಾಜನ ರೂಪವನ್ನು ಅಚ್ಚಳಿಯದೆ ಹೋಲುತ್ತಿತ್ತು ಮತ್ತು ರಣಮಸ್ತಖಾನನನ್ನು ನೋಡಿದ ಕೂಡಲೆ ರಾಮರಾಜನ ಮನಸ್ಸಿನಲ್ಲಿ ಒಂದು ಪ್ರಕಾರದ ಪ್ರೇಮವು ಸ್ವಭಾವಿಕವಾಗಿಯೇ ಉತ್ಪನ್ನವಾಗುತ್ತಿತ್ತು. ಮೇಲಾಗಿ ಮೆಹರ್ಜಾನಳ ಮುಖ ಮುದ್ರೆಯ ಕೆಲವು ಚಿಹ್ನೆಗಳು ರಣಮಸ್ತಖಾನನ ಮುಖದಲ್ಲಿ ತೋರುತ್ತಿದ್ದವು. ಇವೆಲ್ಲ ಲಕ್ಷಣಗಳಿಂದ ರಾಮರಾಜನು ಮನಸ್ಸಿನಲ್ಲಿ “ರಣಮಸ್ತಖಾನನು ಮೆಹರ್ಜಾನಳಲ್ಲಿ ಹುಟ್ಟಿದ ತನ್ನ ಮಗನಾಗಿರಬಹುದೋ ಎಂಬ ಸಂಶಯವು ಉತ್ಪನ್ನವಾಗುತ್ತಿತ್ತು. ನಿನ್ನೆ ರಾತ್ರಿ ಮೆಹರ್ಜಾನಳ ನೆನಪು ಆದಕೂಡಲೆ ಇವೆಲ್ಲ ಮಾತುಗಳು ಅವನ ಮನಸ್ಸಿನಲ್ಲಿ ಒಮ್ಮೆಲೆ ಹೊಳೆಯಲು, ಆತನು ಕುಂಜವನದಲ್ಲಿ ಮೆಹರ್ಜಾನಳು ಇರಬಹುದೆಂದು ಸಂಶಯದಿಂದ ತಟ್ಟನೆ ಕುಂಜವನಕ್ಕೆ ಬಂದಿದ್ದನು. ಇದೇ ವಿಷಯವಾಗಿಯೇ ಕೆಲವು ಮಾತುಗಳನ್ನು ರಣಮಸ್ತಖಾನನಿಗೆ ಏಕಾಂತದಲ್ಲಿ ಕೇಳಬೇಕೆಂದು ಆತನು ಮಾಡಿದ್ದನು; ಆದರೆ ಹಾಗೆ ಕೇಳಲಿಕ್ಕೆ ಪರಮಾವಧಿ ಸಂಕೋಚವಾಗಿ ಆತನು ಆ ಮಾತಿನ ಉಸಾಬರಿಯನ್ನೇ ಬಿಟ್ಟು, ಸುಮ್ಮನೆ ಏನಾದರೂಮಾತಾಡಿ ಹೊತ್ತುಗಳೆಯುವದಕ್ಕಾಗಿ ಆತನು ರಣಮಸ್ತಖಾನನನ್ನು ಕುರಿತು-ನಾನು ಹ್ಯಾಗು ಇಂದು ಇಲ್ಲಿಗೆ ಅನಾಯಾಸವಾಗಿ ಬಂದಿದ್ದೇನೆ. ಒಮ್ಮೆ ಆ ಪುಷ್ಕರಣಿಯ ಕಡೆಗೆ ಹೋಗಿಬರೋಣ ದಂಡೆಯ ಮೇಲಿಂದ ಒಮ್ಮೆ ಅದರ ಪ್ರದಕ್ಷಿಣೆ ಹಾಕಬೇಕೆಂಬ ಇಚ್ಛೆಯು ನನಗೆ ಆಗಿರುತ್ತದೆ. ನೀವೂ ಸಂಗಡ ಬರುತ್ತಿದ್ದರೆ ಬರಿ. ಇಲ್ಲವೆ ನನ್ನೊಬ್ಬನನ್ನೇ ಅಲ್ಲಿಗೆ

ಹೋಗಿಗೊಡಿರಿ. ನಾನು ಒಮ್ಮೆ ಸತ್ತುವರಿದು ಬರುವೆನು. ಮನಸ್ಸಿಗೆ ಬಂದರೆ ಒತ್ತಟ್ಟಿಗೆ ಗಳಿಗೆರಡುಗಳಿಗೆ ಕುಳಿತು ಸ್ವಲ್ಪ ವಿಶ್ರಾಂತಿಯನ್ನು ಹೊಂದುವೆನು, ಇಲ್ಲದಿದ್ದರೆ ಬೇಗನೆತಿರುಗಿ ಬರುವೆನು.” ಎಂದು ನುಡಿಯಲು ರಾಮರಾಜನ ಇಂದಿನ ವಿಚಿತ್ರ ಸ್ಥಿತಿಯನ್ನು ನೋಡಿ ರಣಮಸ್ತಖಾನನಿಗೆ ಬಹಳ ಆಶ್ಚರ್ಯವಾಯಿತು. ರಾಮರಾಜನ ದಿನದ ಉದ್ವಾಮ ವೃತ್ತಿಯು ಇಂದು ಎಲ್ಲಿಯೋ ಹೋಗಿ ಬಿಟ್ಟಿತ್ತು. ಕುಂಜವನದೊಳಗೆ ಬಂದಾಗಿನಿಂದ ಈತನು ತನ್ನ ಸಂಗಡ ಇಷ್ಟು ನಮ್ರತೆಯಿಂದ ಯಾಕೆ ನಡಕೊಳ್ಳುತ್ತಾನೆಂಬದು ರಣಮಸ್ತಖಾನನಿಗೆ ತಿಳಿಯದಾಯಿತು. ರಾಮರಾಜನ ನಡತೆಯಲ್ಲಿ ಬರಿಯ ನಮ್ರತೆಯಷ್ಟೇ ಅಲ್ಲ, ಸ್ವಲ್ಪ ಪ್ರೇಮದ ಲಕ್ಷಣವೂ ರಣಮಸ್ತಖಾನನಿಗೆ ತೋರಿತು. ಆಗ ಆ ತರುಣ ಸರದಾರನ ಮನಸ್ಸಿನಲ್ಲಿ- “ಈ ಸ್ಥಳವು ರಾಮರಾಜನದಿದ್ದು, ಈತನಿಗೆ ಒಂದು ಸಾರೆ ಪುಷ್ಕರಣಿಯ ಸುತ್ತು ತಿರುಗಿ ಬರಲಿಕ್ಕೆ ಬೇಡವೆನ್ನುವದು ಹ್ಯಾಗೆಂದು” ಯೋಚಿಸಿ. ರಾಮರಾಜನನ್ನು ಕುರಿತು-ಅಲಬತ್-ಅಲಬತ್! ತಾವು ಅವಶ್ಯವಾಗಿ ಪುಷ್ಕರಣಿಯನ್ನು ಸುತ್ತು ಹಾಕಿಕೊಂಡು ಬರಿ. ತಮ್ಮ ಮನಸ್ಸಿಗೆ ಅಲ್ಲಿ ಕೆಲವು ಹೊತ್ತು ಕುಳಿತುಕೊಳ್ಳುವ ಹಾಗಾದರೆ ಅವಶ್ಯವಾಗಿ ಕುಳಿತುಕೊಳ್ಳಿರಿ. ನೀವು ಹೀಗೆ ಸಂಕೋಚ ಪಡುವುದೇಕೆ ? ಎಂದು ಕೇಳಿದನು. ಅದಕ್ಕೆ ರಾಮರಾಜನು- ಸಂಕೋಚವೇನೂ ಇಲ್ಲ; ಆದರೆ ನೀವು ನನ್ನ ಸಂಗಡ ಬರುವ ಹಾಗಿದ್ದರೆ ಬರಿ, ಪುಷ್ಕರಣಿಯ ದರ್ಶನದಿಂದ ನನಗೆ ಬಹಳ ಸಮಾಧಾನವಾಗುವದು, ಆದ್ದರಿಂದ ಬರಿ, ಹೋಗಿ ಬರೋಣ.

ರಣಮಸ್ತಖಾನನು ರಾಮರಾಜನ ಈ ಮಾತಿಗೆ ಒಪ್ಪಿಕೊಂಡು ಆತ ನೊಡನೆ ಪುಷ್ಕರಣಿಯ ದಾರಿಯನ್ನು ಹಿಡಿದನು. ಬರುತ್ತ ಬರುತ್ತ ಅವರಿಬ್ಬರು ಪುಷ್ಕರಣಿಯ ದಂಡೆಯನ್ನು ಮುಟ್ಟಿದರು. ಅಲ್ಲಿ ಹೋದ ಕೂಡಲೆ ರಾಮರಾಜನಿಗೆ ಹಿಂದಿನದಲ್ಲ ನೆನಪಾಗಿ, ಮಹರ್ಜಾನಳು ಆತನ ಕಣ್ಣಿಗೆ ಕಟ್ಟಿದಳು. ಪುಷ್ಕರಣಿಯ ದಂಡೆಯ ಮೇಲೆ ನಿಂತುಕೊಂಡು ಆತನು ಸುತ್ತು ಮುತ್ತು ನೋಡಹತ್ತಿದನು. ಹಿಂದಕ್ಕೆ ೩೫ ವರ್ಷಗಳ ಹಿಂದೆ ಇದ್ದಂತೆಯೇ ಪುಷ್ಕರಣಿಯ ಸೌಂದರ್ಯವು ಈಗಾದರೂ ಇತ್ತು. ತನ್ನ ಸಂಗಡ ರಣಮಸ್ತಖಾನನು ಇರುವನೆಂಬದನ್ನು ರಾಮರಾಜನು ಮರೆತು ಬಿಟ್ಟಂತೆ ತೋರಿತು. ಆತನಿಗೆ ಪುಷ್ಕರಣಿಯ ಹೊರತು ಬೇರೆಯೇನೂ ಕಾಣುತ್ತಿದ್ದಿಲ್ಲ. ಅವನು ಪುಷ್ಕರಣಿಯ ಸುತ್ತು ಮುತ್ತು ನೋಡಿದನು, ಕೆಳಗೆ ಕಮಲಮಯವಾದ ಜಲದ ಕಡೆಗೆ ನೋಡಿದನು, ಆಮೇಲೆ ಆಕಾಶದ ಕಡೆಗೆ ನೋಡಿ ಒಮ್ಮೆ ಗಟ್ಟಿಯಾಗಿ ನಿಟ್ಟುಸಿರುಬಿಟ್ಟನು. ಅಷ್ಟರಲ್ಲಿ ಒಂದು ಮಗ್ಗಲಿಗೆ

ಕಟ್ಟಿದ್ದ ನೌಕೆಯ ಕಡೆಗೆ ಆತನ ದೃಷ್ಟಿಯು ಹೋಯಿತು. ನೌಕೆಯನ್ನು ನೋಡಿದ ಕೂಡಲೇ ರಾಮರಾಜನ ವೃತ್ತಿಯು ಅತ್ಯಂತ ವ್ಯಾಕುಲವಾಯಿತು. ಕೂಡಲೆ ಆತನ ಕಣ್ಣೊಳಗಿಂದ ನೀರುಗಳು ಬಂದವು. ಆತನು ತನ್ನ ಮೋರೆಯನ್ನು ಒತ್ತಟ್ಟಿಗೆ ತಿರುಗಿಸಿ ಕಣ್ಣುಮುಚ್ಚಲು, ಕಣ್ಣೀರ ಹನಿಗಳು ಆತನ ಗಲ್ಲಗಳ ಮೇಲೆ ಪಟಪಟ ಬಿದ್ದವು. ಅವನ್ನು ರಾಮರಾಜನು ಮೆಲ್ಲನೆ ಒರೆಸಿ ಕೊಂಡು ಎರಡು ಕ್ಷಣ ಹಾಗೆ ಕಣ್ಣುಗಳನ್ನು ಮುಚ್ಚಿಕೊಂಡಿದ್ದನು. ಆಮೇಲೆ ಕಣ್ಣು ತೆರೆಯಲು ಎದುರಿಗಿನ ಲತಾ ಮಂಟಪದಲ್ಲಿ ಒಬ್ಬ ಸ್ತ್ರೀಯು ನಿಂತು ಕೊಂಡಿದ್ದು, ಆಕೆಯು ತನ್ನನ್ನು ಎವೆಯಿಕ್ಕದೆ ನೋಡುತ್ತಿರುವಂತೆ ರಾಮರಾಜನಿಗೆ ತೋರಿತು. ಆಗ ಆತನಿಗೆ ತಾನು ಎಲ್ಲಿ ಇರುತ್ತೇನೆ, ಏನು ಮಾಡುತ್ತೇನೆ ಎಂಬುದರ ಎಚ್ಚರ ಉಳಿಯದೆ, ಆತನು ಬಾಯಿಂದ- ‘ಮೆಹೆರ್ಜಾನ ! ಮೆಹೆರ್ಜಾನ !’ ಎಂದು ಒಟಗುಟ್ಟುತ್ತ ಆ ಕುಂಜವನದ ಕಡೆಗೆ ಓಡಿದನು ಕರ್ಮಧರ್ಮ ಸಂಯೋಗದಿಂದ ರಾಮರಾಜನು ಒಟಗುಟ್ಟಿದ್ದು ರಣಮಸ್ತಖಾನನಿಗೆ ಕೇಳಲಿಲ್ಲ, ಕೇಳಿದ್ದರೂ ಅವರ ಅರ್ಥವು ಆತನಿಗೆ ನೆಟ್ಟಗೆ ತಿಳಿಯಲಿಲ್ಲ. ಏನಾದರೂ ನೆನಪಾದ್ದರಿಂದ ಈತನು ಒಟಗುಟ್ಟುತ್ತ ಹೀಗೆ ಓಡಿ ಹೋಗಿರಬಹುದು; ಆದರೆ ನಾನು ಆತನ ಬೆನ್ನಹತ್ತಿ ಹೋಗುವರು ಸರಿಯಲ್ಲ, ಎಂದು ರಣಮಸ್ತ ಖಾನನು ಅಲ್ಲಿಯೇ ನಿಂತುಕೊಂಡು. ಇನ್ನೊಂದು ಮಾತಿನಲ್ಲಿ ದೇವರು ಕಾದನು; ಯಾಕೆಂದರೆ, ರಾಮರಾಜನ ಕಣ್ಣಿಗೆ ಬಿದ್ದ ಸ್ತ್ರೀಯು ರಣಮಸ್ತಖಾನನ ಕಣ್ಣಿಗೆ ಬೀಳಲಿಲ್ಲ.

ರಾಮರಾಜನು ಓಡಿದವನು ಆ ಲತಾಮಂಟಪವನ್ನು ಪ್ರವೇಶಿಸಿ ನೋಡಿದನು; ಆದರೆ ಅಲ್ಲಿ ಸ್ತ್ರೀಯು ಇದ್ದಿಲ್ಲ. ಆಕೆಯು ಇಲ್ಲಿಯೇ ಎಲ್ಲಿಯಾದರೂ ಗಿಡಗಳ ಮರೆಯಲ್ಲಿ ಅಡಗಿರಬಹುದೆಂದು ತಿಳಿದು ಆತನು- “ಮೆಹೆರ್ಜಾನ ! ಮೆಹೆರ್ಜಾನ !” ಎಂದು ಗಟ್ಟಿಯಾಗಿ ಕೂಗುತ್ತ ಅತ್ತ ಇತ್ತ ಓಡಾಡಿ ಹುಡುಕುತ್ತಿದ್ದನು. ಆದರೆ ಯಾರೂ ಕಣ್ಣಿಗೆ ಬೀಳಲಿಲ್ಲ. ತಾನೂ ಕುಂಜವನದಲ್ಲೆಲ್ಲ ಹುಡುಕಿದರೂ ಮೆಹೆರ್ಜಾನಳು ಸಿಗದಿರಲು, ರಾಮರಾಜನು ಒಂದು ಕಡೆಗೆ ಸುಮ್ಮನೆ ನಿಂತು ಕೊಂಡನು. ನಿಂತನಿಂತಿರುವಾಗ ಆತನು ಮನಸ್ಸಿನಲ್ಲಿ- “ಇದು ಕೇವಲ ನನ್ನ ಭ್ರಾಂತಿಯಾಗಿರಬಹುದು. ಇಲ್ಲದಿದ್ದರೆ ಇಷ್ಟು ವರ್ಷಗಳ ಮೇಲೆ ಮೆಹೆರ್ಜಾನಳು ಇಲ್ಲಿ ನನ್ನ ಕಣ್ಣಿಗೆ ಹ್ಯಾಗೆ ಬಿದ್ದಾಳು ? ಭ್ರಾಂತಿಯು, ನಿಶ್ಚಯವಾಗಿ ಭ್ರಾಂತಿಯು” ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು, ಇನ್ನು ಹಿಂದಕ್ಕೆ ತಿರುಗಬೇಕೆನ್ನುತ್ತಿರಲು, ಮತ್ತೆ ಆತನ ಮನಸ್ಸಿನಲ್ಲಿ- “ಭ್ರಾಂತಿಯೆಂದು ಹ್ಯಾಗೆ ಅನ್ನಬೇಕು? ಮೆಹೆರ್ಜಾನಳನ್ನು ನಾನು ಈಗ ಪ್ರತ್ಯಕ್ಷ ನೋಡಿದ್ದೇನೆ. ಮೇಲಾಗಿ ರಣಮಸ್ತಖಾನನ ರೂಪವು

ನನ್ನ ರೂಪವನ್ನು ಅಚ್ಚಳಿಯದೆ ಹೋಲುತ್ತದೆ. ಇದಲ್ಲದೆ ಮೆಹೆರ್ಜಾನಳ ಕೆಲವು ಲಕ್ಷಣಗಳು ಆ ತರುಣ ಸರದಾರನ ಮೋರೆ-ಮಾತು-ನಡಿಗೆ-ದನಿ ಮೊದಲಾದವುಗಳಲ್ಲಿ ತೋರುತ್ತವೆ. ಮೆಹೆರ್ಜಾನಳು ಇಲ್ಲಿಗೆ ಬಂದಿರಲಿಕ್ಕಿಲ್ಲೆಂದು ಹ್ಯಾಗೆ ಹೇಳಬೇಕು? ಅದರಲ್ಲಿ ಧನಮಲ್ಲನೂ ಇಲ್ಲಿಯೇ ಇದ್ದಾನೆ; ರಣಮಸ್ತಖಾನನು ನನ್ನಿಂದ ಆಕೆಯಲ್ಲಿ ಮಗನೇ ನಿಶ್ಚಯವು ! ಆದರೆ ಆತನು ವಿಜಾಪುರದ ಬಾದಶಹನ ವಕೀಲನಾಗಿ ಬರುವ ಸಂಭವವು ಹ್ಯಾಗೆ ? ಹೆಮೆರ್ಜಾನಳು ನನಗೆ ವಿರೋಧಿಯಾಗಿದ್ದ ಪಕ್ಷದಲ್ಲಿ ತನ್ನ ಮಗನನ್ನು ವಕೀಲನನ್ನಾಗಿ ಹ್ಯಾಗೆ ಬರಗೊಟ್ಟಾಳು ? ನನ್ನ ಮೇಲೆ ಆಕೆಯ ಪ್ರೇಮವು ಯಥಾಸ್ಥಿತವಾಗಿದ್ದ ಪಕ್ಷದಲ್ಲಿ, ಇಷ್ಟು ದಿನ ಆಕೆಯು ನನ್ನ ಬಳಿಗೆ ಬಾರದೆ ಉಳಿಯುವದಾದರೂ ಹ್ಯಾಗೆ ? ಒಟ್ಟಿಗೆ ಇದೇನು ನಿಜವೋ, ಭ್ರಾಂತಿಯೋ, ಸ್ವಪ್ನವೋ ನನಗಂತು ತಿಳಿಯದಾಗಿದೆ. ಎಲ! ನಾನು ಭಯಂಕರವಾದ ಇಂದ್ರಜಾಲದಲ್ಲಿ ಸಿಕ್ಕಿಕೊಂಡೆನೋ ಏನೋ

ಈ ಮೇರೆಗೆ ರಾಮರಾಜನು ಭ್ರಮಿಷ್ಟನಂತೆ ಆಚರಿಸುತ್ತಿರಲು, ರಣಮಸ್ತಖಾನನು ತಾನು ನಿಂತ ಸ್ಥಳದಲ್ಲಿಯೇ ನಿಂತುಕೊಂಡು ಅದನ್ನು ನೋಡಿ, ಈತನು ಇಂದೇ ಹೀಗೆ ಯಾಕೆ ಮಾಡುತ್ತಿರಬಹುದೆಂದು ಯೋಚಿಸಿ ಹತ್ತಿದನು. ಆತನಿಗೆ ರಾಮರಾಜನು ಒದರಿದ್ದೂ ಕೇಳಿಸಿದ್ದಿಲ್ಲ; ಕಣ್ಣಿರು ಸುರಿಸಿದ್ದೂ ಕಂಡಿದ್ದಿಲ್ಲ; ವಿಲಕ್ಷಣ ಬುದ್ಧಿಶಾಲಿಯಾದ ಈ ಕುಲೀನ ಮನುಷ್ಯನು ಇಂದು ಹೀಗೆ ಯಾಕೆ ಮಾಡುತ್ತಿರಬಹುದೆಂಬದರ ಗೂಢವೇ ರಣಮಸ್ತಖಾನನಿಗೆ ತಿಳಿಯದಾಯಿತು. ತನ್ನ ಪ್ರೀತಿಯ ಕುಂಜವನದಲ್ಲಿ ಹಿಂದಕ್ಕೆ ಒದಗಿದ್ದೊಂದು ಮನೋಹರ ಪ್ರಸಂಗದ ನೆನಪಾದದ್ದರಿಂದ ಈತನು ಹೀಗೆ ಮಾಡುತ್ತಿರಬಹುದೆಂದು ತರ್ಕಿಸಿ ಆತನು ತನ್ನ ಸಮಾಧಾನ ಮಾಡಿಕೊಳ್ಳುತ್ತಿದ್ದನು. ಅಷ್ಟರಲ್ಲಿ ರಾಮರಾಜನು ನಿರಾಶೆಪಟ್ಟು ಇನ್ನು ವಿಜಯನಗರಕ್ಕೆ ಹೋಗಬೇಕೆಂದು ನಿಶ್ಚಯಿಸಿ ರಣಮಸ್ತಖಾನನು ನಿಂತಲ್ಲಿಗೆ ಬಂದು-ಕುಂಜವನವನ್ನು ನೋಡಲಿಕ್ಕೆ ನನಗೆ ಪರವಾನಿಗೆಯನ್ನು ಕೊಟ್ಟಿದ್ದರಿಂದ ನನ್ನ ಮೇಲೆ ನೀವು ಬಹಳ ಉಪಕಾರಮಾಡಿದಂತಾಯಿತು. ಆ ಉಪಕಾರವನ್ನು ಹ್ಯಾಗೆ ತೀರಿಸಬೇಕೆಂದಬುದು ನನಗೆ ತಿಳಿಯದಾಗಿದೆ. ತಿರುಗಿ ಮತ್ತೆ ಯಾವಾಗ ನನಗೆ ಕುಂಜವನಕ್ಕೆ ಬರುವ ಮನಸ್ಸಾದೀತೋ ಆಗ ನಾನು ಬರುವೆನು. ಈಗಿನಂತೆಯೇ ಆಗ ನನಗೆ ಪರವಾನಿಗೆಯನ್ನು ಕೊಡಿದೆಂದರಾಯಿತು” ಅನ್ನಲು, ರಣಮಸ್ತಖಾನನು ಅತ್ಯಂತ ಸಹಾನುಭೂತಿಯಿಂದ ಛೇ ಛೇ, ಇದೇನು ಮಾತಾಡೋಣವು! ಕುಂಜವನವು ನಿಮ್ಮದಿದ್ದು ನನಗಿಷ್ಟು ಯಾಕೆ ಹೇಳಿಕೊಳ್ಳಬೇಕು?

ಕುಂಜವನದ ಮೇಲೆ ತಮ್ಮದಿಷ್ಟು ಪ್ರೇಮವಿರುತ್ತದೆಂಬುದು ನನಗೆ ಮೊದಲಿಗೆ ಗೊತ್ತಾಗಿದ್ದರೆ, ನಾನು ಇಲ್ಲಿ ಇರುತ್ತಿದ್ದಿಲ್ಲ, ಬೇರೆ ಕಡೆಗೆ ಇರುತ್ತಿದ್ದೆನು. ಸ್ಥಳವು ನಿಮ್ಮದು ನಾನೇನು ನಾಲ್ಕು ದಿವಸ ಇದ್ದು ಹೋಗುವವನು. ತಾವು ಬೇಕಾದಾಗ ಬರಿ, ಬೇಕಾದ ಹಾಗೆ ತಿರುಗಾಡಿರಿ, ನಿಮಗೆ ಬೇಡೆನ್ನುವವರು ಯಾರು ? ಈಗ ನಾನು ವಿನಯದಿಂದ ತಮ್ಮನ್ನು ಬೇಡಿಕೊಳ್ಳುವದೇನಂದರೆ, ಹೊತ್ತು ಬಹಳವಾಗಿದೆ. ಸ್ನಾನ-ಸಂಧ್ಯೆ ತೀರಿಸಿಕೊಂಡು ಊಟಮಾಡಿ ಹೋಗಬೇಕು, ಇಲ್ಲಿ ಬಂದು ತಾವು ಉಪವಾಸ ಹೋಗುವದೂ, ತಮ್ಮನ್ನು ನಾವು ಹಾಗೆ ಹೋಗಗೊಡುವದೂ ಸರಿಯಲ್ಲ ; ಎಲ್ಲ ಪದಾರ್ಥಗಳನ್ನು ಸಿದ್ಧಮಾಡಿಸಿ ಕೊಡುವೆನು. ತಮಗೆ ಅಡಿಗೆಮಾಡಿ ಹಾಕಲಿಕ್ಕೆ ಜನರು ಇಲ್ಲಿ ಇರುತ್ತಾರೆ, ಅನ್ನುತ್ತಿರಲು, ರಾಮರಾಜನು ಆದನ್ನು ಪೂರಾ ಕಿವಿಯ ಮೇಲೆ ಸಹ ಹಾಕಿಕೊಳ್ಳದೆ. ಬಗೆಬಗೆಯಿಂದ ಆತನನ್ನು ಕುರಿತು-ಬೇಡ ಬೇಡ, ಅದರ ಸಲುವಾಗಿ ನೀವು ನನಗೆ ಆಗ್ರಹ ಮಾಡಬೇಡಿರಿ. ಉಂಡದ್ದಕ್ಕಿಂತಲೂ ಹೆಚ್ಚೆಂದು ತಿಳಿಯಿರಿ. ನಾನು ಇನ್ನು ಇಲ್ಲಿ ಒಂದು ಕ್ಷಣವಾದರೂ ನಿಂತುಕೊಳ್ಳಲಿಚ್ಛಿಸುವದಿಲ್ಲ. ಎಂದು ನುಡಿದವನೇ ತಟ್ಟನೆ ಹೊರಟನು, ರಣಮಸ್ತಖಾನನೂ ಆತನ ಬೆನ್ನುಹತ್ತಿನಡೆದನು. ರಾಮರಾಜನು ತನ್ನ ಕುದುರೆಯನ್ನು ಬಿಟ್ಟಿದ್ದ ಸ್ಥಳಕ್ಕೆ ಬಂದು ಅದನ್ನು ಹತ್ತಿದನು; ಇಲ್ಲಿಯವರೆಗೆ ತನ್ನ ಸಂಗಡ ಬಂದಿದ್ದ ಸೇವಕನ ನೆನಪು ಸಹ ಆತನಿಗೆ ಆಗಿದ್ದಿಲ್ಲ; ಆದರೆ ಸೇವಕನು ತನ್ ಬಳಿಯಲ್ಲಿ ನಿಂತದ್ದನ್ನು ನೋಡಿ ರಾಮರಾಜನು ಆತನಿಗೆ “ನಡೆ” ಎಂದು ನುಡಿದು, ರಣಮಸ್ತಖಾನನ ಕಡೆಗೆ ಹೊರಳಿ ಆತನ ಅನುಜ್ಞೆಯನ್ನು ಪಡೆದಂತೆ ಸಂಜ್ಞೆಮಾಡಿ ಕುದುರೆಯನ್ನು ಮುಂದಕ್ಕೆ ಬಿಟ್ಟನು. ಇತ್ತ ರಣಮಸ್ತಖಾನನು ಇಂದಿನ ರಾಮರಾಜನ ವಿಲಕ್ಷಣ ಸ್ಥಿತಿಯ ಬಗ್ಗೆ ಆಲೋಚಿಸುತ್ತ ತನ್ನ ತಾಯಿಯ ಕೋಣೆಯ ಕಡೆಗೆ ಹೊರಟನು. ನಿನ್ನೆತನ್ನ ಬಳಿಗೆ ಬಂದಿದ್ದ ಸುಂದರಿಯ ಯೋಗಕ್ಷೇಮವನ್ನು ತಕ್ಕೊಳ್ಳುವದಕ್ಕೆ ಆತನ ಮನಸ್ಸು ಹರಿಯಹತ್ತಿತು. ಆತನು ತನ್ನ ತಾಯಿಯವೃದ್ಧ ದಾಸಿಯಾದ ಲೈಲಿಯೆಂಬವಳನ್ನು ಕಂಡು ಆಕೆಯನ್ನು ಕುರಿತು-

ರಣಮಸ್ತಖಾನ-ನಿನ್ನೆ ಬಂದಿರುವ ತರುಣಿಯ ಯೋಗಕ್ಷೇಮವು ಸರಿಯಾಗಿ ನಡೆದಿರುವದಷ್ಟೇ ?

ದಾಸಿ-ಆ ತರುಣಿಯ ವ್ಯವಸ್ಥೆಯು ಬಹಳ ನೆಟ್ಟಗಿರುತ್ತದೆ. ಮಾಸಾಹೇಬರು ಆಕೆಗೆ ತಮ್ಮ ಹತ್ತರ ಇರ ಹೇಳಿದ್ದಾರೆ. ರಾತ್ರಿ ಆಕೆಯ ಹಾಸಿಗೆಯನ್ನು ಸಹ ತಮ್ಮ ಬಳಿಯಲ್ಲಿ ಹಾಸಬೇಕೆಂದು ಹೇಳಿದರು. ಏನು ಚಮತ್ಕಾರವೋ ತಿಳಿಯದು, ಆ ತರುಣಿಯು ಕೇವಲ ಹೊಟ್ಟೆಯ ಮಗಳಂತೆ ಮಾಸಾಹೇಬರ ಸೇವೆಯನ್ನು

ಮಾಡಹತ್ತಿದ್ದಾಳೆ. ಆಕೆಯ ಸ್ಥಿತಿಯನ್ನು ನೋಡಿದರೆ, ಆಕೆಯು ಇಲ್ಲಿಂದ ಹೋಗುವ ಹಾಗೆ ತೋರುವದಿಲ್ಲ.

ರಣಮಸ್ತಖಾನ-ಏನಂದಿ ? ಆಕೆಯು ಇಲ್ಲಿಂದ ಹೋಗುವಹಾಗೆ ಕಾಣುವದಿಲ್ಲವೆ ? ಹಾಗಾದರೆ ಆಕೆಯು ಇಲ್ಲಿಯೇ ಇರುತ್ತಾಳೋ ಏನು ?

ದಾಸಿ-ಹೌದು, ಆಕೆಯು ಇಲ್ಲಿಯೇ ಇರುವಂತೆ ತೋರುತ್ತದೆ. ಇಂದು ಮುಂಜಾನೆ ನನ್ನ ಮುಂದೆ ಆಕೆಯು-ಮಾಸಾಹೇಬರ ಸಹವಾಸದಲ್ಲಿಯೇ ನನ್ನ ಜನ್ಮವನ್ನು ಕಳೆಯುವ ಪ್ರಸಂಗ ಬಂದರೆ, ನಾನು ಧನ್ಯಳಾಗುವೆನು, ಎಂದು ಹೇಳಿದಳು. ನಿಮ್ಮಂತು ಆಕೆಯು “ನವಾಬ ಸಾಹೇಬರು” ಎಂದು ಕರೆದ ಹೊರತು ಬಾಯಿ ಎತ್ತುವದಿಲ್ಲ.

ರಣಮಸ್ತಖಾನ-ಶಾಬಾಶ್ ! ಆ ತರುಣಿಯು ಒಳ್ಳೇ ಸುಂದರ ಹೆಸರು ಹುಡುಕಿ ತೆಗೆದಿದ್ದಾಳೆಬಿಡು ! ಇದಕ್ಕಾಗಿ ನಾನು ಆಕೆಯನ್ನು ಪ್ರತ್ಯಕ್ಷ ಕಂಡು ಕೃತಜ್ಞತೆಯನ್ನು ಪ್ರಕಟಿಸತಕ್ಕದ್ದು ನೀನು ಅದಷ್ಟು ಸಂಧಿಯನ್ನು ಸಾಧಿಸಿಕೊಳ್ಳುವಹಾಗಿದ್ದರೆ ನೋಡಬಾರದೆ ?

ದಾಸಿ-ಆ ಸಂಧಿಯನ್ನು ಒದಗಿಸಿ ಕೊಡಲಿಕ್ಕೆ ನಾನು ಯಾಕೆ ಬೇಕು ? ಆಕೆಯ ಮನಸ್ಸಿಗೆ ಬಂದರೆ ತಾನಾಗಿ ನಿಮಗೆ ಆ ಸಂಧಿಯನ್ನು ಒದಗಿಸಿ ಕೊಟ್ಟಾಳು ಆಕೆಯ ಎಲ್ಲ ಸ್ಥಿತಿ ರೀತಿಗಳನ್ನು ನೋಡುವವರ ಮೇಲಿಂದ, ಆಕೆಯು ಸ್ವಚ್ಛಂದಿ ವೃತ್ತಿಯವಳಿರುವಂತೆ ನನಗೆ ತೋರುತ್ತದೆ. ಈಗ ಆಕೆಯು ಪುಷ್ಕರಣಿಯ ಕಡೆಗೆ ಹೋಗಿರುತ್ತಾಳೆ.

ದಾಸಿಯ ಈ ಮಾತುಗಳನ್ನು ಕೇಳಿ ರಣಮಸ್ತಖಾನನು ಅಲ್ಲಿ ಬಹಳ ಹೊತ್ತು ನಿಲ್ಲದೆ ಅಲ್ಲಿಂದ ಹೊರಟು ಹೋದನು. ಆ ಸುಂದರಿಯು ಕುಂಜವನದಲ್ಲಿ ಹೋಗಿರುವದರಿಂದ ತಾನು ಅತ್ತ ಕಡೆಗೆ ಹೋಗಬೇಕೆಂದು ಮಾಡಿದನು. ಆದರೆ ಅಪರಿಚಿತ ತರುಣಿಯೊಬ್ಬಳು, ಅಕಸ್ಮಾತ್ತಾಗಿ ತನ್ನ ಮನೆಗೆ ಬಂದಿರಲು, ತಾನು ಆಕೆಯನ್ನು ಏಕಾಂತದಲ್ಲಿ ಕಾಣಲಿಚ್ಛಿಸುವದೂ, ಆಕೆಯೊಡನೆ ಏಕಾಂತದಲ್ಲಿ ಮಾತಾಡುವದೂ ದೊಡ್ಡಸ್ತನಕ್ಕೆ ಒಪ್ಪುವದಿಲ್ಲೆಂಬ ವಿಚಾರವು ಆತನ ಮನಸ್ಸಿನಲ್ಲಿ ಉತ್ಪನ್ನವಾಯಿತು; ಆದರೂ ಆತನು ತನ್ನ ವಿಚಾರವನ್ನು ತಿರುಗಿಸಲಿಲ್ಲ. ದೂರದಿಂದ ಆಕೆಯನ್ನು ನೋಡಿದರೆ ತಪ್ಪೇನು ? ಮುಂದೆ ಪ್ರಸಂಗನೋಡಿ, ನಡೆದರಾಯಿತು, ಎಂದು ಆಲೋಚಿಸುತ್ತಿರಲು, ಮಂದಿರದ ಕಡೆಗೆ ನಡೆದಿದ್ದ ಅವನ ಕಾಲುಗಳು ಮೆಲ್ಲಮೆಲ್ಲನೆ ಕುಂಜವನದೊಳಗಿನ ಪುಷ್ಕರಣಿಯ ಕಡೆಗೆ ಸಾಗಹತ್ತಿದವು. ಆತನು ಹಲವು ಲತಾಮಂಟಪಗಳನ್ನು ಲಕ್ಷ್ಯಪೂರ್ವಕವಾಗಿ ಹುಡುಕಿದನು; ಆದರೆ

ಎಲ್ಲಿಯೂ ಆ ಸುಂದರಿಯ ಗೊತ್ತು ಹತ್ತಲಿಲ್ಲ. ಆ ಸುಂದರಿಯು ಅಕಸ್ಮಾತ್ತಾಗಿ ಭೆಟ್ಟಿಯಾದರೆ, ತಾನು ಹ್ಯಾಗೆ ನಿಲ್ಲಬೇಕು ? ಹ್ಯಾಗೆ ಮಾತಾಡಬೇಕು ಎಂಬ ವಿಚಾರಗಳಲ್ಲಿ ಆತನ ಮನಸ್ಸು ತೊಡಗಿತ್ತು ಆತನು ಆ ತರುಣಿಯನ್ನು ಶೋಧಿಸುತ್ತ ಹೋಗುತ್ತಿರಲು, ಲತಾಮಂಟಪದೊಳಗಿನ ಪೀಠದಲ್ಲಿ ತಾನು ಹುಡುಕುತ್ತಿದ್ದ ತರುಣಿಯು ಸಚಿಂತ ಮುದ್ರೆಯಿಂದ ಆಲೋಚಿಸುತ್ತ ಕುಳಿತದ್ದನ್ನು ಆತನು ನೋಡಿದನು. ಆಗ ಆ ತರುಣಿಯ ದರ್ಶನದ ವಿಷಯವಾಗಿ ಅತ್ಯಂತ ಆತುರವಾಗಿದ್ದ ಆ ತರುಣ ಸರದಾರನು ಹಿಂದುಮುಂದಿನ ವಿಚಾರ ವಿಲ್ಲದೆ ತಟ್ಟನೆ ಆಕೆಯ ಮುಂದೆ ಹೋಗಿ ನಿಂತುಕೊಂಡನು. ಹೀಗೆ ರಣಮಸ್ತಖಾನನು ಆ ತರುಣಿಯ ಎದುರಿಗೆ ಹೋಗಿ ನಿಂತದ್ದೊಂದೇ ತಡ, ಆಕೆಯು ಮೆಟ್ಟಿಬಿದ್ದು ತಟ್ಟನೆ ಎದ್ದು ನಿಂತುಕೊಂಡು ಮೈತುಂಬ ಸೆರಗು ಹೊದ್ದುಕೊಂಡಳು. ಅಗ ರಣಮಸ್ತಖಾನನ ಮನಸ್ಸಿನಲ್ಲಿ ಈ ವರೆಗೆ ಎಂದೂ ಅನುಭವಕ್ಕೆ ಬಾರದ ವಿಲಕ್ಷಣ ಭಾವನೆಯುಂಟಾಯಿತು.

* * * *

೧೫ ನೆಯ ಪ್ರಕರಣ

ಪ್ರತಿಜ್ಞೆ

ಈ ತರುಣ ಸ್ತ್ರೀಯು ಹೀಗೆ ಗಾಬರಿಯಾಗಿ ನಿಂತಳಷ್ಟೇ ಅಲ್ಲ, ಆಕೆಯು ಥರಥರ ನಡುಗುತ್ತಿದ್ದಳು. ಅದನ್ನು ನೋಡಿದ ಕೂಡಲೆ ರಣಮಸ್ತಖಾನನು ಆಶ್ಚರ್ಯಮಗ್ನನಾದನು. ತರುಣಿಯು ಆನಂದ ವೃತ್ತಿಯವಳಿದ್ದು, ಆಕೆಯು ಕುಂಜವನದಲ್ಲಿ ಈಗ ಉಲ್ಲಾಸದಿಂದ ಗಾಯನ ಮಾಡುತ್ತ, ರಮಿಸಹತ್ತಿರ ಬಹುದೆಂದು ಆತನು ಆ ವೃದ್ಧದಾಸಿಯ ಮಾತಿನ ಮೇಲಿಂದ ತಿಳಿದಿದ್ದನು; ಆದರೆ ಅದರ ವಿರುದ್ಧ ಸ್ಥಿತಿಯು ರಣಮಸ್ತಖಾನನ ಕಣ್ಣಿಗೆ ಬಿದ್ದಿತು. ಆತನು ಆಕೆಯ ಮುಂದೆ ನಿಂತುಕೊಂಡಿದ್ದನು, ಆಕೆಯು ಆತನ ಮುಂದೆ ನಿಂತು ಕೊಂಡಿದ್ದಳು; ಅವಳು ನೆಲವನ್ನು ನೋಡುತ್ತಿದ್ದಳು ಆತನು ಆಕೆಯ ಬಾಡಿದ ಮೋರೆಯನ್ನು ನೋಡುತ್ತಿದ್ದನು. ತನ್ನ ಕಣ್ಣೊಳಗಿಂದ ಹೊರಸೂಸುವ ನೀರುಗಳು ಆತನ ಕಣ್ಣಿಗೆ ಬೀಳಬಾರದೆಂದು ಆಕೆಯು ಯತ್ನಿಸುತ್ತಿದ್ದಳು. ಆತನಾದರೂ ತನ್ನ ಕಣ್ಣೊಳಗಿಂದ ನೀರುಗಳು ಬರಬಾರದೆಂದು ಪ್ರಯತ್ನ ಮಾಡುತ್ತಿದ್ದನು. ಆಕೆಯ ದೇಹವು ಥರಥರ ನಡುಗುತ್ತಿತ್ತು, ಆತನ ಹೃದಯವು ಕಂಪಿಸತೊಡಗಿತ್ತು. ಮಾತಾಡುವ ಇಚ್ಛೆಯ ಅವಳಿಗಿತ್ತೋ ಇಲ್ಲವೋ ದೇವರಿಗೆ ಗೊತ್ತು. ಈತನು ಮಾತ್ರ ಯಾವಾಗ ಮಾತಾಡೇನೆಂದು ಆತುರಪಡುತ್ತಲಿದ್ದನು. ನೂರಜಹಾನಳು ಬಹಳ ಸುಂದರಿಯಿದ್ದಳು. ರಾಮರಾಜನ ದರ್ಬಾರದಲ್ಲಿ ಆಕೆಯು ಸಂತಪ್ತ ಮುದ್ರೆಯಿಂದಾಗ್ಯೂ ಆಕೆಯ ಸೌಂದರ್ಯದಲ್ಲಿ ಕೊರತೆಯುಂಟಾಗಿದ್ದಿಲ್ಲ. ಈಗ ಮನಸ್ಸಿನ ವ್ಯಾಕುಲತೆಯಿಂದ ಅತ್ಯಂತ ಮೌನವದನಳಾಗಿದ್ದರೂ, ಆಕೆಯು ಸೌಂದರ್ಯದಲ್ಲಿ ಈಗಲೂ ಕೊರತೆಯುಂಟಾಗಿದ್ದಿಲ್ಲ. ಸ್ವಾಭಾವಿಕವಾಗಿಯೇ ಸುಂದರವಾಗಿದ್ದ ಅಪ್ಸರೆಯು, ಕೋಧದಿಂದ ಸಂತಪ್ತಳಾಗಿರಲಿ, ದುಃಖದಿಂದ ದಗ್ಧಳಾಗಿರಲಿ ಆಕೆಯ ಸೌಂದರ್ಯದಲ್ಲಿ ಕೊರತೆಯು ಹ್ಯಾಗೆ ಉಂಟಾಗಬೇಕು? ಬೇರೆ ಬೇರೆ ವಿಕಾರಗಳಿಂದ ಆ ಸೌಂದರ್ಯದ ಬೇರೆ ಬೇರೆ ಮನೋಹರ ದ್ರವ್ಯಸ್ವರೂಪಗಳು ಪ್ರಾಪ್ತವಾಗುತ್ತಿರುವವಷ್ಟೇ ? ನೂರಜಹಾನಳ ಸ್ಥಿತಿಯಾದರೂ

ಹಾಗೆಯೇ ಆಯಿತು. ರಣಮಸ್ತಖಾನನ ಕಣ್ಣಿಗೆ ಆಕೆಯ ಸ್ವರೂಪ ಸೌಂದರ್ಯದಲ್ಲಿ ಏನು ಕೊರತೆಯು ಕಂಡು ಬರಲಿಲ್ಲ. ತನ್ನನ್ನು ಒತ್ತಾಯದಿಂದ ಇಲ್ಲಿ ಇಟ್ಟುಕೊಂಡಿರುವರೆಂಬ ಕಲ್ಪನೆಯಿಂದ ಈಕೆಯು ಇಷ್ಟು ಶೋಕಾಕುಲಳಾಗಿದ್ದರೆ, ಈಕೆಯನ್ನು ಇಂದೇ ಊರಿಗೆ ಕಳಿಸಿ ಕೊಡಬೇಕೆಂದು ರಣಮಸ್ತಖಾನನು ಯೋಚಿಸಿ, ಧೈರ್ಯದಿಂದ ಆಕೆಯನ್ನು ಕುರಿತು- “ನಾನು ಪಂಜರದಲ್ಲಿ ಸಿಕ್ಕುಬಿದ್ದೆನು, ಇಲ್ಲಿಂದ ಹಾರಿಹೋಗಬೇಕೆಂಬ ಇಚ್ಛೆಯು ಅರಗಿಗಳಿಗೆ ಆಗಿರುವದೇನು ? ಯಾಕೆ, ಪೌನವೇಕೆ ? ಅರಗಿಳಿಯು ಯಾಕೆ ಮಾತಾಡುವದಿಲ್ಲ? ನಾನು ಪಂಜರದಲ್ಲಿರುತ್ತೇನೆಂದು ಅರಗಿಳಿಯು ತಿಳಿಯಬಾರದು. ಹಾರಿಹೋಗುವ ಇಚ್ಛೆಯಾದ ಕೂಡಲೆ ಅದು ಹಾರಿ ಹೋಗಬಹುದು.”

ಈ ಅತ್ಯಂತ ಪ್ರೇಮಯುಕ್ತ ಭಾಷಣದಿಂದ ಧೈರ್ಯ ಬಂದದ್ದರಿಂದಲೋ ಏನೋ ನೂರಜಹಾನಳು ರಣಮಸ್ತಖಾನನ ಕುರಿತು- “ನಿಮ್ಮ ಮನೆಯ ಕುಂಭಗಳ ಮೇಲೆ ಕುಳಿತುಕೊಳ್ಳುವ ಕ್ಷುದ್ರ ಪಕ್ಷಿಗಳ ಯೋಗ್ಯತೆಯೂ ನನಗೆ ಇಲ್ಲದಿರಲು, ನನಗೆ ಅರಗಿಳಿಯಂಥ ಸುಂದರ ಪಕ್ಷಿಯ ಹೆಸರು ಕೊಡುವದೇಕೆ ? ಅರಗಿಳಿಯ ಯಾವ ಯೋಗ್ಯತೆಯನ್ನು ನನ್ನಲ್ಲಿ ನೋಡಿದಿರಿ ?” ಎಂದು ಮಾತಾಡಲು, ಆಕೆಯ ಈ ಅತ್ಯಂತ ಮಧುರ ಸ್ವರಯುಕ್ತ ವಿನಯವಾಣಿಯನ್ನು ಕೇಳಿ, ಆನಂದದಿಂದ ರಣಮಸ್ತಖಾನನ ಮೈಮೆಲಿನ ಕೂದಲುಗಳು ನೆಟ್ಟಗಾದವು. ತನ್ನ ಮಾತುಗಳಿಗೆ ಈಕೆಯು ಉತ್ತರವನ್ನು ಕೊಟ್ಟಾಳೋ ಎಂದು ಆತುರದಿಂದ ಆತನು ಎದುರು ನೋಡುತ್ತಿರುವಾಗ, ಆ ಸುಂದರಿಯು ಹೀಗೆ ಮಂಜುಳಸ್ವರದಿಂದ ನುಡಿದದ್ದನ್ನು ಕೇಳಿ ಖಾನನು ಅತ್ಯಾನಂದದಿಂದ- “ನಾನು ಕೊಟ್ಟ ಹೆಸರು ನಿಮ್ಮ ಯೋಗ್ಯತೆಗೆ ತಕ್ಕದ್ದಲ್ಲ. ಬೇರೆ ಸುಂದರವಾದ ಹೆಸರು ಗೊತ್ತಾಗದ್ದರಿಂದ ಅದನ್ನೇ ನಾನು ನಿಮಗೆ ಕೊಟ್ಟೆನು; ಆದರೆ ನಿನ್ನ ನನಗೆ ಕೊಟ್ಟಿರುವ ‘ನವಾಬ’ ಎಂಬ ಹೆಸರು ಮಾತ್ರ ನಿಶ್ಚಯವಾಗಿ ನನ್ನ ಯೋಗ್ಯತೆಯನ್ನು ಮೀರಿದ್ದಿರುತ್ತದೆ, ಅದರೆ ಇಂಥ ಗೌರವದ ಹೆಸರನ್ನು ನನಗೆ ಕೊಡುವ ಕಾರಣವೇನು ? ಎಂದು ಕೇಳಲು ಆತನ ಮಾತುಗಳಿಂದ ನೂರಜಹಾನಳ ಅಂಜಿಕೆಯು ಮತ್ತಷ್ಟುದೂರವಾಗಿ. ಆಕೆಯು ರಣಮಸ್ತಖಾನನನ್ನು ಕುರಿತು-ಅದಕ್ಕೂ ಯೋಗ್ಯವಾದ ಹೆಸರು ನೆನಪಾಗದ್ದರಿಂದಲೇ ಆಗ ಆ ಹೆಸರನ್ನು ತಮಗೆ ನಾನು ಕೊಟ್ಟೆನು, ಅದರಿಂದ ತಮಗೆ ಸಿಟ್ಟು ಬಂದಿದ್ದರೆ, ನಾನು ಕ್ಷಮೆಯನ್ನು ಯಾಚಿಸುತ್ತೇನೆ; ಆದರೆ

ಈ ಮೇರೆಗೆ ನುಡಿದು ಅಷ್ಟಕ್ಕೆ ನೂರಜಹಾನಳು ಸುಮ್ಮನಾದಳು, ಮುಂದೆ ಆಡಬೇಕೆಂದಿದ್ದ ಮಾತುಗಳನ್ನು ಆಕೆಯು ನುಂಗಿಕೊಂಡಳು. ಅದನ್ನು ನೋಡಿ

ರಣಮಸ್ತಖಾನನು- “ಮಾತುಗಳನ್ನು ನುಂಗುವದೇಕೆ ? ಆಡಿಬಿಟ್ಟರಾಯಿತು. ನಿಮ್ಮ ಬಹುಮಾನವಾಚಕ ಶಬ್ದದಿಂದ ನನ್ನನ್ನು ಕರೆಯುವಾಗ, ಅದರಲ್ಲಿ ಉಪಹಾಸ ಭಾವನೆಯಿರದಿದ್ದರೆ ಆಯಿತು”.

ನೂರಜಹಾನ-(ಗಂಭೀರ ಮುದ್ರೆಯಿಂದ) ಏನು ? ನಿಮ್ಮ ಸಲುವಾಗಿ ಉಪಹಾಸವೇ ? ನಿಮ್ಮನ್ನು ನಾನು ಉಪಹಾಸದಿಂದ ಕರೆಯುವೆನೆ ? ಛೇ, ಛೇ! ಯಾವ ಕೈಗಳು ನನ್ನ ಪ್ರಾಣವನ್ನು, ವಿಶೇಷವಾಗಿ ಪ್ರಾಣಕ್ಕಿಂತಲೂ ಹೆಚ್ಚಿನ ಮರ್ಯಾದೆಯನ್ನು ಒಳ್ಳೇ ಕಠಿಣಪ್ರಸಂಗದಲ್ಲಿ ರಕ್ಷಿಸಿದವೋ, ಅಂಥ ಕೈಗಳನ್ನು ಹರಿದುಕೊಳ್ಳುವಂಥ ದುಷ್ಟ ಡಾಕಿನಿಯು ನಾನಲ್ಲ ! ನಿಮ್ಮಿಂದಾದ ಉಪಕಾರವು ಹ್ಯಾಗೆ ತೀರಿಸತೆಂಬ ವಿಚಾರದಲ್ಲಿ ನಾನು ಮಗ್ನಳಾಗಿರುವೆನು !

ರಣಮಸ್ತಖಾನ-ಇದರಲ್ಲಿ ಉಪಕಾರವೇತರದು ? ಯಾರು ಯಾರ ಮೇಲೆ ಉಪಕಾರ ಮಾಡಿದರು ? ಅದನ್ನು ಯಾರು ತೀರಿಸಬೇಕು ? ನಿಜವಾದ ಸಾಲವಿದ್ದರೆ ಮಾತ್ರ ಅದನ್ನು ತೀರಿಸುವದು, ಅಥವಾ ಅದನ್ನು ತೀರಿಸುವದಕ್ಕಾಗಿ ಚಿಂತಿಸುವದು ಕಾಲ್ಪನಿಕ ಸಾಲವನ್ನು ತೀರಿಸುವದಕ್ಕಾಗಿ ಚಿಂತಿಸುವದು ಎಲ್ಲಿಯ ರೀತಿಯು? ನಾನು ನನ್ನ ಕರ್ತವ್ಯವನ್ನು ಮಾಡಿದ್ದೇನೆ. ಅದರಲ್ಲಿ ಉಪಕಾರವೇತರದು? ಆದರೂ ಇಲ್ಲದ ಉಪಕಾರವನ್ನು ಕಲ್ಪಿಸಿ ಅದನ್ನು ತೀರಿಸಬೇಕೆಂದು ನೀವು ಇಚ್ಛಿಸುತ್ತಿದ್ದರೆ, ಅದಕ್ಕೆ ಹಾದಿಯಿಲ್ಲೆಂದು ಮಾತ್ರ ತಿಳಿಯಬೇಡಿರಿ.

ರಣಮಸ್ತಖಾನನು ಇಷ್ಟು ಮಾತಾಡಿ, ತನ್ನ ನಾಲಗೆಯನ್ನು ಕಚ್ಚಿಕೊಂಡನು. ನಾನು ಇದೇನು ಹುಚ್ಚನ ಹಾಗೆ ಮಾತಾಡಿದೆನು, ಎಂದು ಆತನು ತನ್ನ ನಾಲಗೆಯನ್ನು ಬಿಗಿಹಿಡಿದು ಸುಮ್ಮನಾದನು ಆತನ ಮಾತುಗಳ ಭಾವವು ನೂರಜಹಾನಳಿಗೆ ತಿಳಿಯಲಿಲ್ಲ. ಆತನ ಮುಖವನ್ನು ನೋಡುವದರಿಂದ ತಿಳಿದರೆ ನೋಡಬೇಕೆಂತಲೋ ಏನೋ ಆಕೆಯ ಮುಗುಳ್ಳುಗೆ ನಕ್ಕು, ಆಶ್ಚರ್ಯದಿಂದ ಆತನ ಮೋರೆಯನ್ನು ನೋಡಿದಳು. ಅಷ್ಟರಲ್ಲಿ ಇನ್ನೊಂದು ಮೋಜು ಆಯಿತು. ಆಕೆಯು ಮುಖವೆತ್ತಿ ನೋಡಲಿಕ್ಕೂ, ಗಾಳಿಯಿಂದ ಗಿಡದ ಎಲೆಗಳು ಒತ್ತಟ್ಟಿಗಾಗಿ ಒಂದು ಸೂರ್ಯಕಿರಣ ರೇಖೆಯು ಆಕೆಯ ಮುಖದ ಮೇಲೆ ಬೀಳಲಿಕ್ಕೂ ಗಂಟೇಬಿದ್ದಿತು. ಕಿಂಚಿತ್ ಹಾಸ್ಯ, ಕಿಂಚಿತ್ ಆಶ್ಚರ್ಯ ಗಿಡದ ಎಲೆಗಳ ಸಂದಿಯೊಳಗಿಂದ ಹಾದುಬಿದ್ದ ಸೂರ್ಯಕಿರಣದ ಕಾಂತಿ ಇವುಗಳ ಯೋಗದಿಂದ, ಮೊದಲೇ ಸುಂದರವಾಗಿದ್ದ ಆಕೆಯ ಮುಖವು ಮತ್ತಷ್ಟು ಸುಂದರವಾಗಿ ತೋರಿ, ಖಾನನ ಮನಸ್ಸು ಚಂಚಲವಾಯಿತು. ಆತನು ಚಕಿತನಾಗಿ ನೂರಜಹಾನಳ

ಮುಖವನ್ನು ಎವೆಯಿಕ್ಕದೆ ನೋಡುತ್ತ ನಿಂತುಕೊಂಡನು. ಆತನ ಮನಸ್ಸಿನಲ್ಲಿ ಉತ್ಪನ್ನವಾಗಿದ್ದ ಪ್ರೇಮವಿಕಾರಾಂಕುರವು ದೊಡ್ಡದಾಯಿತು. ಆತನು ಪ್ರೇಮದ ಭರದಲ್ಲಿ ನೂರಜಹಾನಳನ್ನು ಅಪ್ಪಿಕೊಳ್ಳಬೇಕೆಂದು ಕೈಗಳನ್ನು ಇನ್ನು ಮುಂದಕ್ಕೆ ಚಾಚತಕ್ಕವನಿದ್ದನು ; ಅಷ್ಟರಲ್ಲಿ ಪರಸ್ತ್ರೀಯೆಂಬ ಎಚ್ಚರವು ಹುಟ್ಟಿದ್ದರಿಂದ ಆತನು ತನ್ನ ಕೈಗಳನ್ನು ಬಿಗಿಹಿಡಿದು. ಇನ್ನು ಇವು ಮುಂದಕ್ಕೆ ಹೋಗಬಾರದೆಂದು ಒಂದನ್ನೊಂದು ಹಿಡಿದುಕೊಂಡು ಪ್ರತಿಬಂಧಿಸಲ್ಪಡುವಂತೆ, ಅವನ್ನು ಸ್ವಸ್ತಿಕಾಕಾರವಾಗಿ ಎದೆಯ ಮೇಲೆ ಇಟ್ಟುಕೊಂಡನು; ಆದರೆ ಕಣ್ಣುಗಳ ಮೇಲೆ ಮಾತ್ರ ಅತನ ಆಜ್ಞಾ ಶಕ್ತಿಯು ನಡೆಯಲಿಲ್ಲ. ಅವು ಒಂದೇಸಮನೆ ನೂರಜಹಾನಳನ್ನು ನೋಡುತ್ತಲಿದ್ದವು. ತರುಣನ ಈ ಸಂಕಟವನ್ನು ತಿಳಿದು, ಅದನ್ನು ದೂರ ಮಾಡುವದಕ್ಕಾಗಿಯೋ ಅನ್ನುವಂತೆ ನೂರಜಹಾನಳು ರಣಮಸ್ತಖಾನನನ್ನು ಕುರಿತು- “ಸಾಲ ತೀರಿಸುವ ಉಪಾಯವಿರುವದೆಂದು ಹೇಳಿದಂತೆ, ಆ ಉಪಾಯವನ್ನಿಷ್ಟು ನನಗೆ ಹೇಳಿಬಿಡಬೇಕು; ಅಂದರೆ ಕೈಯೊಳಗಿದ್ದರೆ ನಾನು ಸಾಲ ತೀರಿಸಿಬಿಡುತ್ತೇನೆ.”

ರಣಮಸ್ತಖಾನ-ನಿಮ್ಮ ಕೈಯೊಳಗೇ ಇರುತ್ತದೆ, ಇಲ್ಲವೆನ್ನುವ ಹಾಗಿಲ್ಲ; ಆದರೆ ಮೂಲತಃ ಸಾಲವೇ ಇಲ್ಲ, ಇಲ್ಲದ ಸಾಲವನ್ನು ಕಲ್ಪಿಸಿ ಅದನ್ನು ತೀರಿಸಬೇಕೆಂದರೆ ನಿಮ್ಮ ಕೈಯೊಳಗಿದ್ದರೂ ಅದನ್ನು ತೀರಿಸಲಿಕ್ಕೆ ನಿಮಗೆ ಬರುವಹಾಗಿಲ್ಲ.

ನೂರಜಹಾನ-ಏನು ? ನನ್ನ ಕೈಯೊಳಗಿದ್ದರೂ ಅದನ್ನು ತೀರಿಸಲಿಕ್ಕೆ ಬರುವಹಾಗಿಲ್ಲವೇ ? ಅಂಥಾ ಉಪಾಯವಾದರೂ ಯಾವುದು ?

ರಣಮಸ್ತಖಾನ-ಅದನ್ನು ನನಗೆ ಹೇಳಲಿಕ್ಕೆ ಬರುವ ಹಾಗೂ ಇಲ್ಲ.

ನೂರಜಹಾನ-(ನಕ್ಕು) ಇದೊಳ್ಳೆಯ ಉಪಾಯವು ! ನೀವು ಹೇಳದಿದ್ದರೆ ನನಗಾದರೂ ಅದು ಹ್ಯಾಗೆ ಗೊತ್ತಾಬೇಕು ? ಗೊತ್ತಾಗದ ಹೊರತು ಅದನ್ನು ತೀರಿಸಲಿಕ್ಕೆ ಬರುವದೋ ಇಲ್ಲವೋ ಎಂಬದಾದರೂ ನನಗೆ ಹ್ಯಾಗೆ ತಿಳಿಯಬೇಕು ? ಉಪಾಯವು ತಕ್ಕದಿರುತ್ತದೆಂಬದೇ ನನಗೆ ತಿಳಿಯದೆ ಹೋದಬಳಿಕ, ಸಾಲವನ್ನು ನಾನು ತೀರಿಸುವದಾದರೂ ಹ್ಯಾಗೆ ? ನನಗಂತೂ ಸಾಲ ತೀರಿಸುವ ಇಚ್ಛೆಯು ಬಹಳವಾಗಿರುತ್ತದೆ.

ಇದನ್ನು ಕೇಳಿ ರಣಮಸ್ತಖಾನನು ನಕ್ಕನು, ಆತನು ಬಹಳ ಹೊತ್ತು ಸುಮ್ಮನೆ ನಿಂತುಕೊಂಡನು. ಮಾತಾಡಬೇಕೆಂದರೆ ಆತನ ಮುಖದಿಂದ ಅಕ್ಷರಗಳೇ ಹೊರಡಲೊಲ್ಲವು. ಇದು ನೂರಜಹಾನಳಿಗೆ ಗೊತ್ತಾಯಿತು. ಆತನು ಒಂದೇಸಮನೆ

ನೂರಜಹಾನಳನ್ನು ನೋಡುತ್ತಲಿದ್ದನು, ಆಗ ಆಕೆಯು ರಣಮಸ್ತಖಾನನ ಕಡೆಗೆ ನೋಡದೆ. ಮೊದಲಿನಂತೆ ನೆಲವನ್ನು ನೋಡುತ್ತ ಉಂಗುಷ್ಟದಿಂದ ನೆಲವನ್ನು ಗೀರತೊಡಗಿದಳು. ಹೀಗೆ ಬಹಳ ಹೊತ್ತಾದ ಮೇಲೆ ರಣಮಸ್ತಖಾನನು ನೂರಜಹಾನಳನ್ನು ಕುರಿತು-ನೂರಜಹಾನ, ಅರಗಿಳಿಯೇ ನನ್ನ ಮನಸ್ಸಿನಲ್ಲೇನಿರುತ್ತದೆಂಬದನ್ನು ನಾನು ಆಡಿಯೇ ತೋರಿಸಬೇಕೇನು ? ನನ್ನ ಮನಸ್ಸಿನ ಸ್ಥಿತಿಯೇನಾಗಿರುವದೆಂಬದು ನಿನಗೆ ಕಾಣುವದಿಲ್ಲವೆ ? ಆಡಿಯೇ ತೋರಿಸಬೇಕೆಂದು ನೀನು ಅಗ್ರಹಪಡುತ್ತಿದ್ದರೆ. ನಾನು ಅದಕ್ಕೆ ಈಗ ಹಿಂದುಮಂದು ನೋಡುವದಿಲ್ಲ. ಆದರೆ ಆದರೆ ನನ್ನ ಮನೋದಯವು ಪೂರ್ಣವಾಗುವ ಆಶೆಯು ಸ್ವಲ್ಪವಾದರೂ ಇದ್ದರೆ, ನಾನು ಅದನ್ನು ಬಾಯಿಂದಲೂ ಆಡಿಬಿಡುವೆನು.

ಈ ಕಾಲದ ರಣಮಸ್ತಖಾನನ ಧ್ವನಿಯನ್ನು ಕೇಳಿದ ಕೂಡಲೇ ನೂರಜಹಾನಳುಚಕಿತಳಾಗಿ, ಕೂಡಲೆ ಆತನ ಮುಖದ ಕಡೆಗೆನೋಡಿದಳು. ಆಗ ಆತನ ಮುಖಲಕ್ಷಣವು ವಿಲಕ್ಷಣವಾಗಿತ್ತು. ಆತನ ಮನಸ್ಸಿನಲ್ಲಿರುವದನ್ನು ಒಡನುಡಿಯುವ ಅವಶ್ಯಕತೆಯು ನೂರಜಹಾನಳಿಗೆ ತೋರಲಿಲ್ಲ. ಖಾನನ ಭಾವವು ಆಕೆಗೆ ತಿಳಿದಿದ್ದರೂ, ಅದನ್ನು ಆಕೆಯು ಆಡಿ ತೋರಿಸದಾದಳು. ಆತನ ಮುಖದಿಂದಲೇ ಹೊರಟರೆ ನೆಟ್ಟಗೆಂದು ಆಕೆಯ ಮನಸ್ಸಿಗೆ ತೋರುತ್ತಿತ್ತು. ನೀವೇ ಹೇಳಿರೆಂದು ನುಡಿಯಲಿಕ್ಕೂ ಈಗ ಆಕೆಗೆ ಬಾಯಿ ಬರಲೊಲ್ಲದು. ಹೀಗಾಗಿ ಆಕೆಯು, ಖಾನನ ಮುಖಚರ್ಯದ ಕಡೆಗೆ ನೋಡುತ್ತ ನಿಂತುಕೊಂಡಳು. ಅದನ್ನು ನೋಡಿ ರಣಮಸ್ತಖಾನನು ಮತ್ತಷ್ಟು ಉತ್ಕಂಠಿತನಾದನು. ಆಕೆಯು ತನ್ನ ಮಾತಿಗೆ ಏನು ಉತ್ತರ ಕೊಡುವಳೆಂಬದನ್ನೂ, ತನ್ನ ಮಾತಿನ ಅರ್ಥವು ಈಕೆಗೆ ತಿಳಿಯಿತೋ ಇಲ್ಲವೋ ಎಂಬುದನ್ನೂ ನೋಡುವವನಂತೆ ಆತನೂ ನೂರಜಹಾನಳ ಕಡೆಗೆ ಎವೆಯಿಕ್ಕದೆ ನೋಡುತ್ತ ನಿಂತುಕೊಂಡನು. ತನ್ನ ಮನಸ್ಸಿನ ಭಾವವು ಈಕೆಗೆ ಗೊತ್ತಾಯಿತೆಂಬುದು ಕೂಡಲೇ ಆತನಿಗೆ ತಿಳಿಯಿತು; ಆದ್ದರಿಂದ ಆತನು ಮಾತಾಡಲಿಕ್ಕೆ ಧೈರ್ಯಗೊಂಡು-ಸುಂದರಿ, ಸ್ವಷ್ಟವಾಗಿ ಮಾತಾಡಬೇಕಾದದ್ದರಿಂದ ನಿರ್ವಾಹವಿಲ್ಲದೆ ಮಾತಾಡುತ್ತೇನೆ, ಅದಕ್ಕಾಗಿ ನನ್ನನ್ನು ಕ್ಷಮಿಸು. ನನ್ನ ಜೀವದ ಸರ್ವಸ್ವವನ್ನು ನಿನ್ನ ಚರಣಕ್ಕೆ ಅರ್ಪಿಸಿದ್ದೇನೆ; ನೀನು ನನ್ನನ್ನು ಅಗಲಿ ಹೋದರೆ ನಾನು ಮೃತಪ್ರಾಯವಾಗುವೆನು. ನನ್ನ ಕೈಯಿಂದ ಏನಾದರೂ ಮಹತ್ಕಾರ್ಯಗಳಾಗ ಬೇಕಿದ್ದರೆ, ನೀನು ನನ್ನ ಕೈ ಹಿಡಿಯುವದರಿಂದಲೇ ಅವು ಆದಾವು, ಎಂದು ನುಡಿದು, ಈಕೆಯು ಏನು ಉತ್ತರ ಕೊಡುವಳೋ ನೋಡಿ ಮತ್ತೆ ಮಾತಾಡಬೇಕೆಂದು ಆತನು ಆತುರದಿಂದ ನೂರಜಹಾನಳ

ಕಡೆಗೆ ನೋಡುತ್ತ ನಿಂತುಕೊಂಡನು. ನೂರಜಹಾನಳು ಸ್ವಬ್ಧಳಾಗಿ ನಿಂತುಕೊಂಡಿದ್ದಳು. ಆಕೆಗೆ ಏನು ಮಾತಾಡಬೇಕೆಂಬದು ತೋಚದಾಯಿತು. ಆದರೂ ಪ್ರಯತ್ನದಿಂದ ಆಕೆಯು ರಣಮಸ್ತಖಾನನನ್ನು ಕುರಿತು-

ನೂರಜಹಾನ- ಸ್ತ್ರೀಯರು ಕೇವಲ ಪರಾಧೀನರು. ಅದರಲ್ಲಿ ನಾನಂತೂ ನಿನ್ನಿನವರೆಗೆ ಕೇವಲ ಪರಾಧೀನಳಾಗಿದ್ದೆನು, ಆದರೆ ಇಂದು ಮುಂಜಾವಿನಿಂದ ನಾನು ಬೇರೆ ಸ್ತ್ರೀಯರಂತೆ ಪರಾಧೀನಳಾಗಿರುವದಿಲ್ಲ. ನಿನ್ನಿನವರೆಗೆ ನಾನು ನನ್ನ ಹಿರಿಯರ ಅಧೀನದಲ್ಲಿದ್ದೆನು. ಇಂದಿನಿಂದ ನನ್ನಷ್ಟಕ್ಕೆ ನಾನು ಸ್ವತಂತ್ರಳಾಗಿರುತ್ತೇನೆ.

ರಣಮಸ್ತಖಾನ- (ಅತ್ಯಂತ ಹರುಷದಿಂದ) ಹಾಗಾದರೆ ಮತ್ತೇನು ಬೇಕು? ನನ್ನ ಮನೋದಯವು ಪೂರ್ಣವಾಗಲಿಕ್ಕೆ ಪ್ರತಿಬಂಧವೇ ಇಲ್ಲದ ಹಾಗಾಯಿತಲ್ಲ?

ನೂರಜಹಾನ- (ಸುಮ್ಮನಿರಲು ಕೈಯಿಂದ ಸನ್ನೆಮಾಡಿ) ನಾನು ಸ್ವತಂತ್ರಳಾದೆಂದು ಹೇಳಿದ್ದೇನೋ ನಿಜವು, ಆದರೆ ಕೆಲವೊಂದು ಸಂಗತಿಯಿಂದ ನಾನು ಪರಾಧೀನಳೇ ಇರುತ್ತೇನೆ.

ರಣಮಸ್ತಖಾನ- (ದೈನ್ಯದಿಂದ) ನನ್ನ ಅರಗಿಳಿಯೇ ಹೀಗೆ ನನ್ನನ್ನು ನಿರಾಶಗೊಳಿಸಬೇಡ, ನನ್ನನ್ನು ಸಂಶಯಗ್ರಸ್ತನಾಗಿಮಾಡಬೇಡ. ಏನು ಹೇಳುವದನ್ನು ಸ್ಪಷ್ಟವಾಗಿ ಹೇಳು, ಯಾವ ಬಾಬಿನಿಂದ ನೀನು ಪರಾಧೀನಳಾಗಿರುತ್ತಿ ? ನಿನ್ನ ಸಲುವಾಗಿ ಕೇವಲ ಪರಾಧೀನವಾಗಿರುವ ನನ್ನ ಮನಸ್ಸನ್ನು ಹೆಚ್ಚಿಗೆ ಗಾಸಿಮಾಡಬೇಡ. ನನ್ನ ಸ್ಥಿತಿಯು ನಿನ್ನ ಸ್ಥಿತಿಗೆ ಕೇವಲ ವಿರುದ್ಧವಾಗಿರುತ್ತದೆ. ನೀನು ನಿನ್ನಿನವರೆಗೆ ಪರತಂತ್ರಳಾಗಿದ್ದು ಇಂದಿನಿಂದ ಸ್ವತಂತ್ರಳಾದೆಂದು ಹೇಳುತ್ತೀ. ಆದರೆ ನಿನ್ನಿನವರೆಗೆ ಸ್ವತಂತ್ರನಾಗಿದ್ದ ನಾನು, ನಿನ್ನನ್ನು ನೋಡಿದಾಗಿನಿಂದ ಪರತಂತ್ರನಾದೆನು. ನಿನ್ನ ಹಾಗೆ ನಾನು ಯಾವ ಬಾಬಿನಿಂದಲೂ ಈಗ ಸ್ವತಂತ್ರನಾಗಿರುವದಿಲ್ಲ; ನನ್ನ ಪ್ರಾಣಗಳನ್ನೆಲ್ಲ ನಿನಗೆ ಒಪ್ಪಿಸಿದ್ದೇನೆ ; ಆದ್ದರಿಂದ ನನ್ನನು ಉಳಿಸುವದು ಅಥವಾ ಕೊಲ್ಲುವದು ನಿನ್ನೀ ಕೈಯಲ್ಲಿಯೇ ಇರುತ್ತದೆ. ಜೀವದಾನವನ್ನು ಬೇಡಿಕೊಳ್ಳುವ ತಪ್ಪುಗಾರನು, ತಾನು ಹೇಳತಕ್ಕದ್ದನ್ನೆಲ್ಲ ಬಾದಶಹನ ಮುಂದೆ ಹೇಳಿಕೊಂಡನು. ದೇವರನ್ನು ಬೇಡಿಕೊಳ್ಳತಕ್ಕ ಹಾಗೆ ಬೇಡಿಕೊಂಡನು. ಇನ್ನು ಬಾದಶಹನು ಏನು ಅಪ್ಪಣೆ ಕೊಡುವನೆಂಬದರ ಕಡೆಗೆ ಆ ತಪ್ಪುಗಾರನು ನೋಡುತ್ತಿರುವನು. ಆಯಿತು, ನೂರಜಹಾನ, ಇನ್ನು ನಾನು ಏನೂ ಮಾತಾಡುವದಿಲ್ಲ. ಮಾತಾಡು, ಅರಗಿಳಿಯೇ ಮಾತಾಡು-ಸೋಕ್ಷವೋ ಮೋಕ್ಷವೋ ಎಂಬುದನ್ನು ಹೇಳಿಬಿಡು.

ನೂರಜಹಾನ- ನಾನು ಇಂದಿನಿಂದ ಸ್ವತಂತ್ರಳಾದೆನೆಂದು ಹೇಳಿದನಲ್ಲ? ಅದು ಎಷ್ಟು ಮಾತ್ರವೂ ನಿಜವಲ್ಲ.

ಇದನ್ನು ಕೇಳಿದ ಕೂಡಲೆ ರಣಮಸ್ತಖಾನನು ಏನೋ ಮಾತಾಡಬೇಕೆನ್ನುತ್ತಿರಲು, ನೂರಜಹಾನಳು ಪುನಃ ಕೈಯಿಂದ ಸಂಜ್ಞೆಮಾಡಿ ಸುಮ್ಮನಿರಿಸಿ- “ಇನ್ನು ನನ್ನ ಮಾತುಗಳನ್ನು ಕೇಳಿಕೊಳ್ಳಿರಿ.” ಎಂದು ಹೇಳಿದನು. ಅದಕ್ಕೆ ರಣಮಸ್ತಖಾನನು-ನಿನ್ನ ಮಾತುಗಳನ್ನೆಲ್ಲ ನಾನು ಕೇಳಿಕೊಳ್ಳುವುದು ಆಶ್ಚರ್ಯವಲ್ಲ, ನೀನು ಯಾವಾಗಲೂ ನನ್ನ ಸಂಗಡ ಮಾತಾಡುತ್ತಲೇ ಇರಬೇಕೆಂದು ನನ್ನ ಉತ್ಕಟೇಚ್ಛೆಯಿರುತ್ತದೆ. ಅಮೃತವೃಷ್ಟಿಯಾಗುತ್ತಿರಲು, ಅದು ಮೈಮೇಲೆ ಬೀಳಬಾರದೆಂದು ಯಾರಾದರೂ ಇಚ್ಛಿಸಬಹುದೋ ? ಆದರೆ ವೃಷ್ಟಿಯಾಗುವ ಮೊದಲು ಅದು ಅಮೃತದ್ದೋ ವಿಷದ್ದೋ ಎಂಬುದು ಗೊತ್ತಾದರೆ ನೆಟ್ಟಗೆ ! ಒಂದು ಬಿಂದುವು ಮೊದಲೂ ನನ್ನ ಕಿವಿಯಲ್ಲಿ ಬೀಳಲಿ. ಅದು ಅಮೃತದ್ದೇ ಎಂಬುದು ನನ್ನ ಮನಸ್ಸಿಗೆ ಗೊತ್ತಾಗಲಿ, ಆಮೇಲೆ ನಾನಾಗಿಯೇ ಆ ವೃಷ್ಟಿಯಲ್ಲಿ ತಪ್ಪನೆ ತೋರಿಸಿಕೊಳ್ಳಲಿಕ್ಕೆ ಸಿದ್ಧನಾಗುವೆನು. ಒಂದೇ ಮಾತು-ನಾನು ನಿನ್ನವನೋ, ನಿನ್ನವನಲ್ಲವೋ ? ಹೇಳು ಎಂದು ಕೇಳಲು, ನೂರಜಹಾನಳು ನಕ್ಕು-ಮೊದಲೂ ನನ್ನ ಮಾತುಗಳನ್ನೆಲ್ಲ ಸಮಾಧಾನದಿಂದ ಕೇಳಿಕೊಳ್ಳಿರಿ; ಅಂದರೆ ಎಲ್ಲ ನಿಮಗೆ ಗೊತ್ತಾಗುವುದು. ಎಂದು ಹೇಳಿದಳು. ಇಷ್ಟು ಮಾತಾಡುವದರೊಳಗೆ ಆಕೆಯ ಸುಂದರಮುಖದಲ್ಲಿಯ ನಗೆಯು ಅಡಗಿ, ಆ ಮುಖವು ಬಹಳ ಗಂಭೀರವಾಯಿತು. ಬರಿಯ ಗಾಂಭೀರ್ಯವಷ್ಟೇ ಅಲ್ಲ, ಬರಬರುತ್ತ ಆ ಮುಖದ ಗಾಂಭೀರ್ಯದಲ್ಲಿ ಸಂತಾಪಯುಕ್ತ ಖೇದದ ಮಿಶ್ರಣವಾದಂತೆ ತೋರಹತ್ತಿತು. ಆಕೆಯ ವಿಸ್ತೀರ್ಣವಾದ ಬಾಲಪ್ರದೇಶದಲ್ಲಿ ನಿರಿಗೆಗಳು ತೋರಹತ್ತಿದವು. ಆಕೆಯ ಹುಬ್ಬುಗಳು ಅಕುಂಚಿತವಾದದ್ದರಿಂದ, ಆಕೆಯ ವಿಶಾಲ ನೇತ್ರಗಳೂ ಅಕುಂಚಿತವಾಗಿ ಉಗ್ರವಾದವು. ಆಕೆಯ ಮುಖದಲ್ಲಿ ನಿಶ್ಚಯದ ಚಿಹ್ನವು ತೋರಹತ್ತಿತು. ಇದನ್ನೆಲ್ಲ ನೋಡಿ ರಣಮಸ್ತಖಾನನು ಬೆರಗಾದನು, ಒಮ್ಮಿಂದೊಮ್ಮೆ ಆದ ಈ ರೂಪಾಂತರವು ತನ್ನ ಅಶಾತಂತುವು ಹರಿದುಹೋಗುವದಕ್ಕೆ ಕಾರಣವಾಯಿತೆಂದು ಅವನು ತಿಳಿದುಕೊಂಡನು. ಆತನು ಏನೋ ಮಾತಾಡಬೇಕೆಂದು ತುಟಿಯನ್ನು ಅಲ್ಲಾಡಿಸುತ್ತಿರಲು, ಪುನಃ ನೂರಜಹಾನಳು ಸಂಜ್ಞೆಮಾಡಿ ಸುಮ್ಮನಿರಿಸಿ ಕೂಡಲೆ ಮಾತಾಡಹತ್ತಿದಳು-

ನವಾಬಸಾಹೇಬರೇ, ನಾನು ಒಬ್ಬ ಯಃಕಷ್ಟಿತ ಮನುಷ್ಯನ ಮಗಳಿರುವೆನು. ಯಾವನೊಬ್ಬ ಬಾದಶಹನ ಮಗಳಲ್ಲ, ಸ್ವರ್ಗದೊಳಗಿನ ದೇವತೆಯಲ್ಲ; ಆದರೆ

ನನ್ನ ಶೀಲವು ನನಗೆ ಅತ್ಯಂತ ಪ್ರಿಯವಾಗಿರುವುದು. ನಿನ್ನೆ ಒಬ್ಬ ಹಿಂದು ರಾಜನು, ಕೂಡಿದ ದರ್ಬಾರದಲ್ಲಿ ಎಲ್ಲ ಗಂಡಸರ ಮುಂದೆ ನನ್ನ ಲಜ್ಜಾಹರಣವನ್ನು ಮಾಡಿದನು. ಆ ನೀಚನು ಅಷ್ಟಕ್ಕೆ ಸುಮ್ಮನಿರದೆ, ಇಂದು ಬೆಳಗಿನಲ್ಲಿ ನನ್ನನ್ನು ಹರಣ ಮಾಡುವದಕ್ಕಾಗಿ ಈ ಕುಂಜವನಕ್ಕೆ ಬಂದಿದ್ದನು. ನನ್ನ ಶೋಧಮಾಡುತ್ತ ಮೊದಲು ಆತನು ಬಂಗಲೆಗೆ ಬಂದನು. ನಾನು ಕುಂಜವನದಲ್ಲಿರುವೆಂದು ಗೊತ್ತಾದ ಕೂಡಲೇ, ಆತನು ನಿಮ್ಮನ್ನು ಕರೆದುಕೊಂಡು ಇಲ್ಲಿಗೆ ಬಂದನು. ಆ ದುಷ್ಟನು ಚಿಗರೆಯ ಬೇಟೆಯಾಡುವಂತೆ ಕುಂಜವನದ ತುಂಬ ನನ್ನನ್ನು ಹುಡುಕುತ್ತ ತಿರುಗಾಡಿದನು. ನಾನು ಅವನ ಕಣ್ಣಿಗೆ ಬಿದ್ದಿದ್ದರೆ, ಏನು ಮಾಡುತ್ತಿದ್ದನೆಂಬುದನ್ನು ಹೇಳಲಾರೆನು. ನಾನು ಅವನ ಮುಂದೆ ನನ್ನ ಬುರುಕಿಯನ್ನು ತೆಗೆದು ನಿಂತಾಗಿನಿಂದ ಅವನ ಮೈ ಮೇಲಿನ ಎಚ್ಚರವು ತಪ್ಪಿರಲೇಬೇಕು. ಇಲ್ಲದಿದ್ದರೆ ಅವನು ಇಷ್ಟು ಬೇಗನೆ ಕುಂಜವನಕ್ಕೆ ಬರುತ್ತಿದ್ದಿಲ್ಲ. ಇಷ್ಟು ಬೇಗನೆ ಇಲ್ಲಿ ಬರಬೇಕಾದರೆ ನಿನ್ನೆ ಅವನು ಯಾವಾಗ ಹೊರಟಿರಬಹುದೆಂಬುದನ್ನು ನೀವೇ ಕಲ್ಪಿಸಿರಿ. ನನ್ನ ಮೇಲೆ ಆತನ ಅಭಿಲಾಷೆಯು ಇಲ್ಲದಿದ್ದರೆ ಆತನು ಇಷ್ಟು ಬೇಗನೆ ಕುಂಜವನಕ್ಕೆ ಬರುತ್ತಿದ್ದನೆ? ಹಿಂದಕ್ಕೆ ಎಂದಾದರೂ ಹೀಗೆ ಬಂದಿದ್ದನೆ ? ಬಂದರೂ ಬರಲಿ, ತಾನು ಯಾತರ ಸಲುವಾಗಿ ಬಂದನೆಂಬುದನ್ನು ನಿಮ್ಮ ಮುಂದೆ ಹೇಳಿದನೋ ? ಆತನು ಬಂದು ಏನು ಮಾಡಿದನೆಂಬುದರ ಕಲ್ಪನೆಯಾದರೂ ನಿಮಗೆ ಇರುತ್ತದೆಯೋ ? ಇನ್ನು ಈ ದುಷ್ಟನು ಹೀಗೆಯೇ ಎಷ್ಟು ಜನ ಮುಸಲ್ಮಾನ ತರುಣಿಯರ ಲಜ್ಜಾಹರಣ ಮಾಡುವನು ? ನಿಮ್ಮ ಬಾದಶಹನು ಹೀಗೆಯೇ ಎಷ್ಟು ದಿನ ಕಣ್ಣು ಮುಚ್ಚಿಕೊಂಡು ಕುಳಿತುಕೊಳ್ಳುವನು ? ಗಂಡಸರೆನಿಸುವ ನೀವು ಸುಮ್ಮನೆ ಈ ಅವಿಚಾರತನವನ್ನು ಸಹಿಸುತ್ತ ಹೋಗುವವರೆಗೆ, ನಮ್ಮಂಥ ಅನಾಥ ಅಬಲೆಯರ ಮೇಲೆ ಈ ತೋಳಗಳು ಹೀಗೆ ಮುಗಿಬೀಳುವುದೇ ಸರಿ! ದೂರವೇಕೆ, ಇಲ್ಲಿ ನೋಡಿರಿ, ಆ ದುಷ್ಟನು ನನ್ನ ಬೆನ್ನುಹತ್ತಿ ಇಂದು ಬಂದನೋ ಇಲ್ಲವೋ ? ನೀವು ಆತನ ಸಂಗಡ ಇರದೇ ನಾನು ಆತನ ಕೈಗೆ ಸಿಕ್ಕಿದ್ದರೆ, ಆತನು ನನ್ನನ್ನು ಎಲ್ಲಿಯೋ ಅಡಗಿಸಿ ಇಟ್ಟುಬಿಡುತ್ತಿದ್ದನು. ಆತನು ಒಬ್ಬನೇ ಬಂದಿದ್ದನೆಂದು ನಿಮ್ಮ ತಿಳಿವಳಿಕೆಯಾಗಿರಬಹುದು; ಆದರೆ ಈ ಕಾರ್ಯಕ್ಕಾಗಿ ಆತನು ಎಷ್ಟು ಜನರನ್ನು ಕುಂಜವನದ ಹೊರಗೆ ನಿಲ್ಲಿಸಿದ್ದನೆಂಬುದು ನಿಮಗೆ ಗೊತ್ತಿದೆಯೋ ? ನೀವು ಅದರ ಶೋಧ ಮಾಡಿಸಿರುವಿರಾ ? ಇಷ್ಟು ದಿನ ಇಲ್ಲಿ ನೀವು ಇದ್ದರೂ ನಿಮಗೆ ಗೊತ್ತಾಗದ ಒಂದು ಸಂಗತಿಯನ್ನು ನಾನು ಹೇಳುತ್ತೇನೆ ಕೇಳಿರಿ. ಇದೇ ಈ ಕುಂಜವನದಲ್ಲಿ ಈ ದುಷ್ಟ ರಾಮರಾಜನು ಹಿಂದಕ್ಕೆ ನನ್ನಂಥ

ಒಬ್ಬ ಅಬಲೆಯನ್ನು ತಂದಿಟ್ಟು, ಆಕೆಯ ಸುಖಸರ್ವಸ್ವವನ್ನು ಮಣ್ಣುಗೂಡಿಸಿದನು. ಈಗಿಷ್ಟು ಮುದುಕನಾಗಿದ್ದರೂ ಈ ಕಾಮಾಂಧನು ನನ್ನ ಅಭಿಲಾಷೆಯಿಂದ ಇಲ್ಲಿಗೆ ಬಂದನು. ಯಾಕೆ, ಮಾತಾಡಿದ ನನ್ನ ಮಾತಿನ ವಿರುದ್ಧವಾಗಿ ನಿಮ್ಮ ಕಲ್ಪನೆಯೇನಾಗಿರುತ್ತೆಂಬದನ್ನು ಸ್ಪಷ್ಟವಾಗಿ ಹೇಳಿರಿ. ನನ್ನಸ್ವಷ್ಟ ಮಾತುಗಳಿಗಾಗಿ ವಿಕಲ್ಪವೇಣಿಸದೆ, ದಯವಿಟ್ಟು ನನ್ನನ್ನು ಕ್ಷಮಿಸಬೇಕು. ನವಾಬಸಾಹೇಬ. ನಿನ್ನ ದರ್ಬಾರದಲ್ಲಿ ಎಲ್ಲ ಗಂಡಸರ ಎದುರಿಗೆ ಬುರುಕಿಯನ್ನು ತೆಗೆದುನಿಂತಾಗಲೇ ನಾನು ನಾಚಿಕೆಯನ್ನು ಬಿಟ್ಟು ಬಿಟ್ಟಿರುತ್ತೇನೆ. ಇನ್ನು ಯಾವನು ಈ ದುಷ್ಟನ ಶಾಸನ ಮಾಡುವನೋ, ಹೀಗೆ ಸ್ತ್ರೀಯರ ಪಾತಿವ್ರತ್ಯ ಭಂಗವಾಗುತ್ತಿರುವ ಈ ವಿಜಯನಗರದ ರಾಜ್ಯವನ್ನು ಯಾವನು ನಷ್ಟಪಡಿಸುವನೋ, ಆ ಪುರುಷಶ್ರೇಷ್ಠನೇ ನನಗೆ ಪುನಃ ಬುರುಕಿಯನ್ನು ಹೊದಿಸಲಿಕ್ಕೆ ಅಧಿಕಾರಿಯಾಗುವನು !

ಈ ಮೇರೆಗೆ ನುಡಿದು ನೂರುಜಹಾನಳು ಸುಮ್ಮನಾದಳು. ರಣಮಸ್ತಖಾನನು ಆಕೆಯ ಮಾತುಗಳನ್ನು ಕೇಳಿ ಅತ್ಯಂತ ಚಕಿತನಾದನು. ಆಕೆಯ ಮುಂಗಾಲು ಪುಟಿಕೆಯ ಪ್ರತಿ ಒಂದು ಮಾತು ಆತನಿಗೆ ಅಕ್ಷರಶಃ ನಿಜವಾಗಿ ತೋರಿತು. ರಾಮರಾಜನು ಈ ದಿನ ಭ್ರಮಿಷ್ಠನ ಹಾಗೆ ಮಾಡಿದ್ದರ ಕಾರಣವು ಅವನ ಮನಸ್ಸಿಗೆ ಈಗ ಹೊಳೆದು, ಆತನು ಸಂತಾಪಗೊಂಡನು. ತಾನು ಇಲ್ಲಿಗೆ ಇಷ್ಟು ದೊಡ್ಡ ವಕೀಲನಾಗಿ ಬಂದಿದ್ದು ಇಷ್ಟು ಸ್ವಾಭಾವಿಕ ಮಾತಿನ ಕಲ್ಪನೆಯಾಗದ್ದಕ್ಕೆ ಆತನು ತನ್ನನ್ನು ಬಹಳವಾಗಿ ಹಳಿದುಕೊಂಡನು. ನಾನು ಮಹಾಮೂರ್ಖನು, ನನ್ನನ್ನು ಮೋಸಗಳಿಸಲಿಕ್ಕೆ ಆ ನೀಚನು ಬಂದಿದ್ದನು, ಎಂದು ಯೋಚಿಸುವಾಗ ಆತನ ಕಣ್ಣುಗಳು ಕೆಂಡದಂತಾಗಿದ್ದವು, ತುಟಿಗಳು ನಡುಗುತ್ತಿದ್ದವು. ಏನು ಮಾಡಲಿ ಏನು ಬಿಡಲಿ ಅನ್ನುವಹಾಗಾಗಿ, ಆತನು ಏನೋ ಮಾತಾಡಬೇಕೆಂದು ನೂರುಜಹಾನಳ ಕಡೆಗೆ ನೋಡಿದನು. ಆಗ ಆಕೆಯ ಕಣ್ಣೊಳಗಿಂದ ಒಂದೇಸವನೆ ನೀರು ಸುರಿಯುತ್ತಿದ್ದವು. ಆಕೆಗೆ ಉಂಟಾಗಿದ್ದ ಸಂತಾಪದಿಂದ ಆಕೆಯ ಅವಸಾನವು ಕುಗ್ಗಿದಂತೆ ಆಗಲು, ಆಕೆಯು ಗಿಡದ ಬೊಡ್ಡೆಗೆ ಆತುಕೊಂಡು ಅದರ ಆಶ್ರಯದಿಂದ ನಿಂತುಕೊಂಡಳು. ಆದರೆ ರಣಮಸ್ತಖಾನನು ತನ್ನ ಕಡೆಗೆ ನೋಡಿದ ಕೂಡಲೆ ಆಕೆಯು ಅವಸಾನಗೊಂಡು ತನ್ನ ಕಣ್ಣೀರುಗಳನ್ನು ಒರಸಿಕೊಂಡು ಆತನನ್ನು ಕುರಿತು- “ನಾನು ಒಬ್ಬ ಯಃಕಶ್ಚಿತ ಸ್ತ್ರೀಯು, ನನ್ನನ್ನು ಹಿಡಕೊಂಡು ಹೋಗಿ ಅವಮಾನಗೊಳಿಸಿದ್ದರೂ ಮಹತ್ವವಿದ್ದಿಲ್ಲ. ಆದರೆ ಈವರೆಗೆ ನನ್ನಂಥ ಎಷ್ಟು ಜನರನ್ನು ಆ ದುಷ್ಟನು ಅವಮಾನಗೊಳಿಸಿರುವನೋ ಯಾರಿಗೆ ಗೊತ್ತು ! ಒಬ್ಬ ಸುಂದರಿಯ

ಸಂಸಾರಗೇಡನ್ನು ಇದೇ ದುಷ್ಟನೇ ಇದೇ ಕುಂಜವನದಲ್ಲಿ ಮಾಡಿದನೆಂದು ನಾನು ಕೇಳಿದ್ದೇನೆ ! ಇದರ ಮೇಲಿಂದ ನೋಡುತ್ತಿರಲು, ನಮ್ಮ ಮುಸಲ್ಮಾನ ಜನರಲ್ಲಿ ರಕ್ಷಕರು ಯಾರೂ ಉಳಿಯಲಿಲ್ಲೆಂದು ಅನ್ನಬೇಕಾಗುತ್ತದೆ. ಅಂದ ಬಳಿಕ ನಮ್ಮಂಥ ತರುಣಿಯರು ತಮ್ಮ ಜನ್ಮವನ್ನು ಹೀಗೆಯೇ ಅವಿವಾಹಿತ ಸ್ಥಿತಿಯಲ್ಲಿ ಯಾಕೆ ಕಳೆಯಬಾರದು ? ನಮ್ಮನ್ನು ಹಡೆದವರು ನಮ್ಮ ಲಗ್ನವನ್ನು ಯಾಕೆ ಮಾಡಿಕೊಡಬೇಕು ? ನಮ್ಮ ಗಂಡಂದಿರು, ತಮ್ಮ ಹೆಂಡಿರೆಂದು ನಮ್ಮನ್ನು ಯಾಕೆ ಕರೆಯಬೇಕು ? ಮೈಯಲ್ಲಿ ಸಾಮರ್ಥ್ಯವಿದ್ದರೆ ನಾವು ನಮ್ಮ ಸಂರಕ್ಷಣವನ್ನು ಮಾಡಿಕೊಳ್ಳತಕ್ಕದ್ದು. ಇಲ್ಲದಿದ್ದರೆ ಭಾವಿಕೆಗಳ ಪಾಲಾಗತಕ್ಕದ್ದು ! ಅದೂ ಆಗದಿದ್ದರೆ, ಆ ದುಷ್ಟ ರಾಮರಾಜನ ರಾಣೀ ವಾಸವನ್ನು ಸೇರತಕ್ಕದ್ದು ! ನಾನಂತು ಹೀಗೆಯೇ ಮಾಡಬೇಕೆಂದು ನಿಶ್ಚಯಿಸಿದ್ದೇನೆ. ನಾನು ಸರ್ವಥಾ ವಿವಾಹ ಮಾಡಿಕೊಳ್ಳುವುದಿಲ್ಲ; ಯಾಕೆಂದರೆ, ತಮ್ಮ ಹೆಂಡಿರ ಮರ್ಯಾದೆಯನ್ನು ರಕ್ಷಿಸಿಕೊಳ್ಳುವ ಸಾಮರ್ಥ್ಯವು ಮುಸಲ್ಮಾನ ಪುರುಷರಲ್ಲಿ ಉಳಿದಿರುವುದಿಲ್ಲ ! ದೇಶಾಂತರಕ್ಕೆ ತೆರಳಬೇಕೆಂತಲೂ ನನ್ನ ಮನಸ್ಸಿನಲ್ಲಿ ಮಾಡಿದ್ದೇನೆ. ಇದೇ ನನ್ನ ನಿರ್ಧಾರವು ; ಇದೇ ನನ್ನಪ್ರತಿಜ್ಞೆಯು, ನಾನು ಯೇಕೆಶ್ಚಿತ ಸ್ತ್ರೀಯಾಗಿದ್ದರೂ ನನ್ನಂಥ ತರುಣಿಯರಿಗೆ ನಾನು ಇದೇ ಮಾತನ್ನು ಉಪದೇಶಿಸುವೆನು. ಇನ್ನು ನಾನು ನನ್ನಷ್ಟಕ್ಕೆ ಸ್ವತಂತ್ರಳಾದೆನು. ನನ್ನ ದಾನ ಮಾಡಲಿಕ್ಕೆ ನನ್ನ ತಂದೆಯು ಮಾಲಕನಲ್ಲ, ನನ್ನ ದಾನ ತಕ್ಕೊಳ್ಳಲಿಕ್ಕೆ ಯಾವ ಪುರುಷನೂ ಸಮರ್ಥನಲ್ಲ. ದಾನ ತಕ್ಕೊಳ್ಳುವವನಲ್ಲಿಯಾದರೂ ದತ್ತ ವಸ್ತುವಿನ ಸಂರಕ್ಷಣೆ ಮಾಡುವ ಸಾಮರ್ಥ್ಯವಿರಬೇಕಾಗುತ್ತದಲ್ಲವೆ ?

ಆಯಿತು, ನೂರಜಹಾನಳ ಮಾತುಗಳ ಪರಮಾವಧಿಯಾಯಿತು. ಪ್ರಯತ್ನಪೂರ್ವಕವಾಗಿ ಒಟ್ಟುಗೂಡಿಸಿದ ಆಕೆಯ ಧೈರ್ಯವೆಲ್ಲ ಲುಪ್ತವಾಗಿ ಹೋಗಿ ಗಿಡದ ಬೊಡ್ಡೆಗೆ ಆತು ನಿಲ್ಲುವಷ್ಟು ಅವಕಾಶವೂ ಆಕೆಯಲ್ಲಿ ಈಗ ಉಳಿಯಲಿಲ್ಲ. ಆಕೆಯು ಹಾಗೆಯೇ ನೆಲಕ್ಕೆ ಕುಳಿತಳು. ಆಕೆ ಮೂರ್ಛಿತಳಾಗಿ ಬೀಳುವ ಹಾಗೆ ತೋರಿತು. ಆದರೆ ಆಕೆಯನ್ನು ಹಿಡಿಯಬೇಕೆಂಬ ಎಚ್ಚರವೂ ರಣಮಸ್ತಖಾನನಿಗೆ ಉಳಿದಿದ್ದಿಲ್ಲ. ನೂರಜಹಾನಳ ಮಾತಿನ ಪೆಟ್ಟುಗಳಿಂದ ಆತನು ತೀರ ಶೂನ್ಯಚಿತ್ತನಾಗಿದ್ದನು. ಆತನಿಗೆ ಬಧಿರತ್ವವು ಪ್ರಾಪ್ತವಾದಂತಾಗಿತ್ತು. ಆಕೆಯ ಪ್ರತಿಯೊಂದು ಶಬ್ದವು ಕಾದಸೀಸದ ರಸದಂತೆ ಆತನ ಕಿವಿಯೊಳಗಿಂದ ಹಾದುಹೋಗಿ ಆತನ ಹೃದಯದಲ್ಲಿ ತುಂಬಿಕೊಂಡಿತ್ತು ! ಅದರಿಂದ ಆತನ ಮೈಮೇಲಿನ ಎಚ್ಚರವು ತಪ್ಪಿತ್ತು. ತಾನಾಡುವ ಮಾತುಗಳನ್ನು ಕೇಳುವ ಸ್ಥಿತಿಯಲ್ಲಿ

ನೂರಜಹಾನಳು ಇರುವಳೋ, ಇಲ್ಲವೋ ಎಂಬದನ್ನು ತಿಳಿಕೊಳ್ಳುವಷ್ಟು ಎಚ್ಚರವೂ ಆತನ ಮೈಮೇಲೆ ಇದ್ದಿದ್ದಿಲ್ಲ. ಸಂತಾಪದಿಂದ ಅವನ ಸರ್ವಾಂಗವು ತಪ್ಪವಾಗಿತ್ತು. ಆತನು ಕಡೆಗೆ ನೂರಜಹಾನಳನ್ನು ಕುರಿತು- “ನೆಟ್ಟಗಾಯಿತು, ನೀನು ಇಂದು ನನ್ನ ಕಣ್ಣುಗಳನ್ನು ತೆರೆದೆ ! ನಾನು ಈಗ ಬಹಳ ಮಾತಾಡುವದಿಲ್ಲ. ನನ್ನಲ್ಲಿ ಏನಾದರೂ ಸಾಮರ್ಥ್ಯವಿದ್ದದ್ದೇ ನಿಜವಿದ್ದರೆ, ಆ ದುಷ್ಟನ ಶಾಸನವನ್ನು ಮಾಡಿ ತೀರುವೆನು. ನನ್ನ ಭರ್ತಿಯ ತುದಿಗೆ ಆ ದುಷ್ಟನ ರುಂಡವನ್ನು ಚುಚ್ಚಿಕೊಂಡು ಬಂದು, ನಿನ್ನ ಚರಣದ ಮೇಲೆ ಕೆಡವುವೆನು, ಈ ಅಧರ್ಮದ ರಾಜ್ಯವನ್ನು ಮಣ್ಣುಗೂಡಿಸಿದ ಬಳಿಕ ನಿನ್ನ ಪ್ರಾಣಿಗ್ರಹಣದ ಮಾತು. ಅಲ್ಲಿಯವರೆಗೆ ನೀನು ಮಾತ್ರ ಈಗ ಇದ್ದ ಹಾಗೆಯೇ ಇರು ನನ್ನ ಈ ಪ್ರತಿಜ್ಞೆಯು ಒಂದು ವರ್ಷದೊಳಗೆ ನಿಜವಾಗದಿದ್ದರೆ. ನಿನಗೆ ಮೋರೆ ತೋರಿಸಲಿಕ್ಕಿಲ್ಲ !” ಎಂದು ನುಡಿದು ರಣಮಸ್ತಖಾನನು ತಟ್ಟನೆ ಅಲ್ಲಿಂದ ಹೊರಟುಹೋದನು. ಮಗನ ಈ ಪ್ರತಿಜ್ಞೆಯನ್ನು ಅಕಸ್ಮಾತ್ತಾಗಿ ಅಲ್ಲಿಗೆ ಬಂದು ಮರೆಗೆ ನಿಂತಿದ್ದ ಮಸಾಹೇಬರು ಕೇಳಿ ಚಕಿತರಾದರು.

* * * *



೧೬ನೆಯ ಪ್ರಕರಣ

ಸಂಬಂಧ ಸೂಚನೆ

ಹಿಂದಿನ ೧೪ನೆಯ ಪ್ರಕರಣದಲ್ಲಿ ಹೇಳಿದಂತೆ ರಾಮರಾಜನು ಕುಂಜವನದಿಂದ ಹೊರಟವನು ವಿಜಯನಗರದ ಕಡೆಗೆ ಒತ್ತರದಿಂದ ಸಾಗಿದ್ದನು; ಆದರೆ ಆತನ ಚಿತ್ತಕ್ಕೆ ಸಮಾಧಾನವಿದ್ದಿಲ್ಲ. ಆತನು ಭ್ರಮಿಷ್ಠನಂತೆ ಆಗಿದ್ದನು. ತಾನು ಕುಂಜವನದಲ್ಲಿ ಮಹರ್ಜಾನಳನ್ನು ನೋಡಿದಂತೆ ಭಾಸವಾದಾಗಿನಿಂದ, ಆತನಿಗೆ ೩೫ ವರ್ಷದ ಹಿಂದಿನ ತನ್ನ ಕರ್ಮಕಥೆಯೆಲ್ಲ ನೆನಪಾಗಿತ್ತು. ಅದರಲ್ಲಿ ಧನಮಲ್ಲನು ಈಗ ೩೫ ವರ್ಷಗಳ ಮೇಲೆ ಅಕಸ್ಮಾತ್ತಾಗಿ ಕುಂಜವನದಲ್ಲಿ ಅಂದೇ ಕಣ್ಣಿಗೆ ಬಿದ್ದಿದ್ದನು. ರಾಮರಾಜನು ಕುದುರೆಯ ಮೇಲೆ ಕುಳಿತು ಸಾಗಿದ್ದರೂ. ಕುದುರೆಯ ನಡಿಗೆಯ ಕಡೆಗೆ ಆತನ ಲಕ್ಷ್ಯವಿದ್ದಿಲ್ಲ. ಸುಮ್ಮನೆ ಪರಾಧೀನನಂತೆ ಕುದುರೆ ಒಯ್ಯುತ್ತ ಸಾಗಿದ್ದನು. ಕುದುರೆ ಹಾದಿಯನ್ನು ಹಿಡಿದಿರುವದೋ, ಅಡವಿಯನ್ನು ಬಿದ್ದಿರುವದೋ ಎಂಬದನ್ನು ಆತನು ನೋಡುತ್ತಿದ್ದಿಲ್ಲ ! ಕುದುರೆಯು ಬಹು ಸೂಕ್ಷ್ಮಸ್ವಭಾವದ್ದಿದ್ದದ್ದರಿಂದ ಅದು ನೆಟ್ಟಗೆ ವಿಜಯನಗರದ ಹಾದಿಯನ್ನು ಹಿಡಿದು ಸಾವಕಾಶವಾಗಿ ನಡೆದಿತ್ತು. ಆತನು ಹಲವು ವಿಚಾರಗಳ ಗುಂಗಿನಲ್ಲಿರುವಾಗ, ವಿಜಯನಗರವನ್ನು ಮುಟ್ಟಿ ತನ್ನ ಮಂದಿರವನ್ನು ಪ್ರವೇಶಿಸಿದನು; ಆತನ ಊಟ ಉಪಚಾರಗಳು ಆದವು; ಆತನ ನಿತ್ಯದ ರಾಜಕಾರಣದ ಕಾರ್ಯಗಳೂ ನಡೆದವು; ಆತನು ಜನರ ದರ್ಶನ ತಕ್ಕೊಳ್ಳುತ್ತಿದ್ದನು; ಆಜ್ಞಾಪತ್ರಗಳನ್ನು ಕಳಿಸುತ್ತಿದ್ದನು. ಆದರೆ ಅವೆಲ್ಲ ವ್ಯಾಪಾರಗಳು ನಿರ್ದಯೋಳಗಿನ ವ್ಯಾಪಾರಗಳಂತೆ ಆದವು. ಹೀಗೆ ಭ್ರಮಿಷ್ಠನಂತೆ ಆಗಿದ್ದ ರಾಮರಾಜನ ವ್ಯವಹಾರಗಳು ಮನಃಪೂರ್ವಕವಾಗಿ ನಡೆಯದೆ ಯಿದ್ದಾಗ, ಕುಂಜವನದಿಂದ ಒಬ್ಬ ಗುಪ್ತಚಾರನು ಬಂದಿದ್ದಾನೆಂದು ದ್ವಾರರಕ್ಷನು ಆತನಿಗೆ ಹೇಳಿದನು. ಅದನ್ನು ಕೇಳಿದ ಕೂಡಲೆ ರಾಮರಾಜನು ಆ ಚಾರನನ್ನು ಕರಿಸಿಕೊಂಡು ಸುದ್ದಿಯೇನೆಂದು ಕೇಳಲು, ಆ ಚಾರನು “ನೂರಜಹಾನಳನ್ನು ಕಳಿಸುವದಕ್ಕಾಗಿ ರಣಮಸ್ತಖಾನನು ವಿಜಾಪುರಕ್ಕೆ ಹೋದನೆ” ಎಂದು ಹೇಳಿದನು.

ಈ ಸುದ್ದಿಯನ್ನು ಕೇಳಿದಕೂಡಲೆ ರಾಮರಾಜನ ಮನಸ್ಸಿಗೆ ಹ್ಯಾಗೆ ಹ್ಯಾಗೋ ಆಯಿತು. ಕೆಲಹೊತ್ತಿನವರೆಗೆ ಆತನು ಆ ಗುಪ್ತಚಾರನಿಗೆ ಏನೂ ಪ್ರಶ್ನೆಮಾಡದೆ ಸುಮ್ಮನೆ ಕುಳಿತುಕೊಂಡನು. ಆ ಮೇಲೆ ಆತನು ಚಾರನನ್ನು ಕುರಿತು ರಣಮಸ್ತಖಾನನ ಸಂಗಡ ಮತ್ತೆ ಯಾರು ಹೋದರು ? ಸಂಗಡ ಎಷ್ಟು ಜನರು ಹೋಗಿರುವರು ? ಆತನ ಮನೆಯ ಜನರೂ ಹೋದರೇನು ? ಎಂದು ಕೇಳಲು, ಚಾರನು-ಇಲ್ಲ, ಅವರ ತಾಯಿಯೇ ಮೊದಲಾದವರು, ರಣಮಸ್ತಖಾನನು, ಹಾಗೂ ಅವನ ಕೆಲವು ಪರಿವಾರವು ಇಷ್ಟೇ ಜನರು ವಿಜಾಪುರಕ್ಕೆ ಹೋಗಿರುವರು, ಉಳಿದವರೆಲ್ಲ ಇಲ್ಲಿಯೇ ಇರುವರು, ಎಂದು ಹೇಳಿದನು. ಪುನಃ ರಾಮರಾಜನು ಸುಮ್ಮನೆ ಕುಳಿತುಕೊಂಡನು. ಆಮೇಲೆ ಆತನು ಮತ್ತೆ ಚಾರನನ್ನು ಕುರಿತು- “ನೀನು ನಿನ್ನ ಕೆಲಸವನ್ನು ನೆಟ್ಟಗೆ ಮಾಡುವದಿಲ್ಲೆನ್ನುವ ಹಾಗೆ ಕಾಣುತ್ತದೆ. ನಿನ್ನೆ ಮುಂಜಾನೆ ನಾನು ಅಲ್ಲಿಗೆ ಬಂದಾಗ ಒಬ್ಬ ಬಲಭೀಮನಂಥ ಲಠ ಕರಿಯ ಮನುಷ್ಯನನ್ನು ವಕೀಲನ ಜನರು ಮುತ್ತಿ ಆತನನ್ನು ಏನೇನೋ ಕೇಳುತ್ತಿದ್ದದ್ದನ್ನು ನಾನು ನೋಡಿದೆನು; ಆದರೆ ಆ ಕರಿಯ ಮನುಷ್ಯನು ಯಾರು ? ಅಲ್ಲಿಗೆ ಯಾವಾಗ ಬಂದನು ? ಎಂಬುದನ್ನೇನೂ ನೀನು ನನ್ನ ಮುಂದೆ ಹೇಳಲಿಲ್ಲ ? ಆ ಸುದ್ದಿಯನ್ನು ಹೇಳುವದು ನಿನ್ನ ಕೆಲಸವಲ್ಲವೋ ?” ಎಂದು ಕೇಳಲು ಆ ಚಾರನು-ಸರಕಾರ, ತಾವು ಬರುವದಕ್ಕಿಂತ ಮೊದಲು ಗಳಿಗೆ ಎರಡು ಗಳಿಗೆಯ ಸುಮಾರಕ್ಕೆ ಆ ಮನುಷ್ಯನು ಅಲ್ಲಿಗೆ ಬಂದಿದ್ದನು. ವಕೀಲನ ಜನರು ಆತನಿಗೆ ಹಲವು ಪ್ರಶ್ನೆಗಳನ್ನು ಕೇಳುತ್ತಿದ್ದರು ; ಆದರೆ ಆ ಬಲಭೀಮನು ಕೇವಲ ಮೂಕನಂತೆ ಸುಮ್ಮನೆ ನಿಂತು ಬಿಟ್ಟಿದ್ದನು. ಜನರ ಮಾತು ಆತನಿಗೆ ಕೇಳುತ್ತಿರುವಂತೆ ತೋರಲಿಲ್ಲ. ಆಗಿನಿಂದ ಆತನ ವೃತ್ತಾಂತವನ್ನು ತಿಳಿಕೊಳ್ಳಬೇಕೆಂದು ನಾನು ಬಹಳವಾಗಿ ಯತ್ನಿಸುತ್ತಿರುವೆನು; ಆದರೆ ಒಂದು ಸುದ್ದಿಯೂ ಗೊತ್ತಾಗಲಿಲ್ಲ. ಅಲ್ಲಿಯ ಜನರಿಗೆ ಅವನ ವೃತ್ತಾಂತವು ಗೊತ್ತಾಗದ ಬಳಿಕ, ಅದು ನನಗೆ ಹ್ಯಾಗೆ ಗೊತ್ತಾಗಬೇಕು ? ನಾನು ಆತನ ಬಳಿಗೆ ಹೋಗಿ, ತಮಿಳು, ತೆಲಗು, ಕನ್ನಡ, ಅರವು ಈ ನಾಲ್ಕು ಭಾಷೆಗಳಲ್ಲಿಯೂ ಕೇಳಿ ನೋಡಿದೆನು; ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಅಂದಬಳಿಕ ನಾನು ನಮ್ಮ ಮುಂದೆ ಬಂದು ಏನು ಹೇಳಲಿ ? ತಾವು ಸ್ವತಃ ಆ ಮನುಷ್ಯನನ್ನು ನೋಡಿದ್ದರಿಂದ “ಇಂಥ ಮನುಷ್ಯನು ಬಂದಿದ್ದಾನೆ” ಎಂದು ಹೇಳುವ ಅವಶ್ಯವು ನನಗೆ ತೋರಲಿಲ್ಲ. ಆ ಮನುಷ್ಯನ ಸಂಬಂಧದಿಂದ ವಿಶೇಷ ಸಂಗತಿಗಳೇನಾದರೂ ತಿಳಿದರೆ, ಬಂದು ಹೇಳಬೇಕೆಂದು ಬಿಟ್ಟಿದ್ದೆನು. ಅಷ್ಟರಲ್ಲಿ ಆ ವಕೀಲಸಾಹೇಬರು

ವಿಜಾಪುರಕ್ಕೆ ಹೋದ ಸಂಗತಿಯನ್ನು ಹೇಳಲವಶ್ಯವಾದದ್ದರಿಂದ, ಕೂಡಲೇ ಬಂದು ಹೇಳಿದನು. ಇನ್ನೊಂದು ವಿಶೇಷ ಸಂಗತಿಯನ್ನು ಹೇಳುವೆನು. ಆ ಮುನುಷ್ಯನು ಯಾರೆಂಬುದು ನನಗೆ ಗೊತ್ತಾಗದೆಯಿದ್ದರೂ, ಆ ಮುನುಷ್ಯನಿಗೂ ಮಾಸಾಹೇಬರಿಗೂ ಭೆಟ್ಟಿಯಾದದನ್ನು ನಾನು ನೋಡಿದೆನು. ಅವರಿಬ್ಬರ ಭೆಟ್ಟಿಯಾಯಿತೆನ್ನುವದಕ್ಕಿಂತ, ಆ ಕರಿಯ ಮುನುಷ್ಯನೇ ಮಾಸಾಹೇಬರ ಭೆಟ್ಟಿಯನ್ನು ಬುದ್ಧಿಪೂರ್ವಕವಾಗಿ ತೆಗೆದುಕೊಂಡನೆಂದು ಹೇಳಬಹುದು; ಯಾಕೆಂದರೆ ಮಾಸಾಹೇಬರು ತಮ್ಮ ಮನೆಯ ಪಾವಟಿಗೆಗಳನ್ನು ಹತ್ತಿಹೋಗುತ್ತಿರುವನದನ್ನು ನೋಡಿ, ಆ ಬಲಭೀಮನು ತನ್ನನ್ನು ಸುತ್ತಾಹಾಕಿದ ಜನರೊಳಗಿಂದ ನುಸಿದು ನೆಟ್ಟಗೆ ಬಾಣಹೊಡೆದ ಹಾಗೆ ಮಾಸಾಹೇಬರ ಬಳಿಗೆ ಓಡಿ ಹೋದನು. ಅತ್ತ ಮಾಸಾಹೇಬರ ವೃದ್ಧ ದಾಸಿಯೂ, ಮಾಸಾಹೇಬರೂ ಏನೋ ಗುಜುಗುಟ್ಟುತ್ತಿರುವಷ್ಟರಲ್ಲಿ, ಬಲಭೀಮನು ಮಾಸಾಹೇಬರ ತೀರಹತ್ತಿರಕ್ಕೆ ಹೋದನು. ಆಗ ಅವರ ಕಾವಲುಗಾರರು ಓಡಿಹೋಗಿ ಅವನನ್ನು ಹಿಂದಕ್ಕೆ ಜಗ್ಗಿಕೊಂಡರು. ಅದನ್ನು ನೋಡಿ ಮಾಸಾಹೇಬರು ತಮ್ಮ ಜನರಿಗೆ-ಅವನನ್ನು ಬಿಡಿರಿ. ಪಾಪ ! ನನ್ನಮುಂದೆ ಏನೋ ಹೇಳಲಿಕ್ಕೆ ಬಂದಿದ್ದಾನೆ, ಕೇಳಿಕೊಳ್ಳುವನು, ಎಂದು ಹೇಳಿದ್ದರಿಂದ, ಅವನನ್ನು ಕಾವಲುಗಾರರು ಬಿಟ್ಟರು. ಆಮೇಲೆ ಮಾಸಾಹೇಬರ ವೃದ್ಧದಾಸಿಯು ಆತನನ್ನು ಕರಕೊಂಡು ಮನೆಯೊಳಗೆ ಹೋದಳು. ಆಗಿನಿಂದ, ಇಲ್ಲಿಗೆ ನಾನು ಬರುವದಕ್ಕಾಗಿ ಹೊರಡುವವರೆಗೆ ಯಾವ ಸುದ್ದಿಯೂ ನನಗೆ ಗೊತ್ತಾಗಲಿಲ್ಲ. ಮಾಸಾಹೇಬರ ಜನರು ತಮ್ಮೊಳಗೆ ಗುಜುಗುಟ್ಟುತ್ತಿದ್ದರು, ಮಾಸಾಹೇಬರಿಗೂ, ಆ ಮುನುಷ್ಯನಿಗೂ ಮೊದಲಿನ ಪರಿಚಯವಿರಬಹುದೆಂಬುದು ಅವರ ಗುಜುಗುಟ್ಟುತ್ತಿರುವದರ ತಾತ್ಪರ್ಯವಾಗಿರುವದು.

ಗುಪ್ತಚಾರನ ಈ ಮಾತುಗಳನ್ನು ರಾಮರಾಜನು ಲಕ್ಷ್ಯಪೂರ್ವಕವಾಗಿ ಕೇಳುತ್ತಿದ್ದನು. ಕೇಳಿಕೇಳುತ್ತ ಆತನು ನಡುವೆ ಚಾರನನ್ನು ನಿಲ್ಲಿಸಿ ರಣಮಸ್ತ ಖಾನನು ವಿಜಾಪುರಕ್ಕೆ ಯಾಕೆ ಹೋದನೆಂಬ ಸುದ್ದಿಯೇನಾದರೂ ನಿನಗೆ ಗೊತ್ತಿದೆಯೋ ? ನೂರಜಹಾನಳನ್ನು ಕಳಸಲಿಕ್ಕಷ್ಟೇ ಆತನು ಹೋಗಿರಲಿಕ್ಕಿಲ್ಲ ಎಂದು ನಿನ್ನನ್ನು ಕೇಳುತ್ತೇನೆ, ಎಂದು ಪ್ರಶ್ನೆ ಮಾಡಿದನು. ಅದಕ್ಕೆ ಚಾರನು ಸರಕಾರ, ನನಗೆ ಬಹಳ ಲಾಂಛನದ ಮಾತು, ನನಗೆ ನಿಜವಾದ ಕಾರಣವು ನಂಬಿಗೆಯಾಗುವಂತೆ ತಿಳಿದಿರುವದಿಲ್ಲೆಂದು ಅಸಮಾಧಾನದಿಂದ ಹೇಳಿಕೊಳ್ಳುವೆನು. ಆ ಸಂಬಂಧದಿಂದ ಅಲ್ಲಿಯ ಜನರ ತರ್ಕವೇನಾಗಿರುತ್ತದೆಂಬದನ್ನು ಹೇಳುತ್ತೇನೆ.

“ವಕೀಲರು ವಿಚಾರಪುರಕ್ಕೆ ಹೋಗುವದರ ಪರಿಣಾಮವು ನೆಟ್ಟಗಾಗಲಿಕ್ಕಿಲ್ಲ. ಬೇಗನೆ ಯುದ್ಧವು ಆರಂಭವಾಗಬಹುದಾಗಿ ತೋರುತ್ತದೆ.” ಎಂದು ಅವರು ಮಾತಾಡುತ್ತಿರುವರು. ಹೀಗೆ ಆ ಜನರು ಆಡಿದ್ದನ್ನು ನಾನು ಕಿವಿಮುಟ್ಟು ಕೇಳಿದನಾದ್ದರಿಂದಲೇ ಇದಿಷ್ಟು ಸಂಗತಿಯನ್ನು ಮಹಾರಾಜರ ಕಿವಿಯ ಮೇಲೆ ಹಾಕಬೇಕೆಂದು ಬಂದೆನು.” ಎಂದು ಹೇಳಲು ರಾಮರಾಜನು ವಿಚಾರಮಗ್ನನಾದನು. ಕೆಲಹೊತ್ತಿನ ಮೇಲೆ ಅತನು ತನ್ನೊಳಗೆ- “ಅದರ ಹೊರತು ಎರಡನೆಯ ಮಾರ್ಗವಿಲ್ಲ” ಎಂದು ನುಡಿದು, ಚಾರನನ್ನು ಕುರಿತು “ನಾನು ನಿನ್ನ ಸಹಾಯಕ್ಕಾಗಿ ಏಳೆಂಟು ಜನರನ್ನು ಕೊಡುತ್ತೇನೆ. ಏನಾದರೂ ಹಂಚಿಕೆಮಾಡಿ ನೀವು ಅ ಬಲಭಿಮನನ್ನು ನನ್ನ ಕಡೆಗೆ ಕರಕೊಂಡು ಬರಿ. ನಾನು ಕರೆದಿರುತ್ತೇನೆಂದು ಮೊದಲು ಸಾಮೋಪಚಾರದಿಂದ ಆತನಿಗೆ ಹೇಳಿರಿ. ಅವನು ಬಂದರೆ ಒಳಿತಾಯಿತು. ಇಲ್ಲದಿದ್ದರೆ ಹ್ಯಾಗಾದರೂ ಮಾಡಿ ಅವನನ್ನು ಎಳಕೊಂಡು ಬರಿ. ಮುಖ್ಯ ಮಾತು. ಅವನನ್ನು ಕರಕೊಂಡು ಬರಿ, ಬಿಟ್ಟುಬರಬೇಡರಿ” ಎಂದು ನಿರ್ಧಾರದಿಂದ ಹೇಳಿ, ಸಹಾಯಕ್ಕೆ ಕೊಡತಕ್ಕ ಜನರನ್ನು ಕೊಟ್ಟನು. ಆ ಕರಿಯ ಮನುಷ್ಯನು ಧನಮಲ್ಲನೇ ಎಂದು ರಾಮರಾಜನು ನಿಶ್ಚಯವಾಗಿ ತಿಳಿದಿದ್ದನು. ಆತನನ್ನು ಹಿಡಿಕೊಂಡು ಬಂದರೆ; ಮೆಹೆರ್ಜಾನಳ ವೃತ್ತಾಂತವು ತಿಳಿಯುವದೆಂದು ಆತನು ನಂಬಿದ್ದನು. ರಣಮಸ್ತಖಾನನು ತನ್ನ ಮಗನೂ, ಆತನ ತಾಯಿಯು ಮೆಹೆರ್ಜಾನಳೂ ಆಗಿರಬಹುದೆಂದು ರಾಮರಾಜನ ಸಂಶಯವು ಇಂದಿನ ಚಾರನ ಮಾತಿಂದ ಮತ್ತಷ್ಟು ದೃಢವಾಯಿತು. ಈ ಸಂಶಯದ ದೃಢೀಕರಣದಿಂದ ಆತನಿಗೆ ಸಮಾಧಾನವಾಗಲಿಲ್ಲ. ಆ ಸ್ತ್ರೀಯು ಮೆಹೆರ್ಜಾನಳೇ ಎಂಬುದು ನಿಸ್ಸಂಶಯವಾಗಿ ತನಗೆ ಗೊತ್ತಾಗಬೇಕೆಂದು ಆತನು ಆತುರ ಪಡುತ್ತಿದ್ದನು. ಮೆಹೆರ್ಜಾನಳೇ ಎಂಬುದು ತನಗೆ ಗೊತ್ತಾದ ಬಳಿಕ, ತಾನು ಆಕೆಯನ್ನು ಕಂಡು ಯಾವತ್ತೂ ಸಂಗತಿಯನ್ನು ಕೇಳಿಕೊಳ್ಳಬೇಕೆಂದು ಆತನು ಮಾಡಿದ್ದನು. ತನ್ನನ್ನು ಬಿಟ್ಟುಹೋದ ಬಗ್ಗೆ ಆಕೆಗೆ ಪಶ್ಚಾತ್ತಾಪವಾಗಿರಬಹುದೋ ? ಹಾಗೆ ಪಶ್ಚಾತ್ತಾಪವಾಗಿರದಿದ್ದರೆ ಆಕೆಯು ಮಗನನ್ನು ಕಟ್ಟಿಕೊಂಡು ಇಲ್ಲಿಗೆ ಯಾಕೆ ಬಂದಳು ? ಪಶ್ಚಾತ್ತಾಪವೇ ಆಗಿದ್ದ ಪಕ್ಷದಲ್ಲಿ ನಮ್ಮಿಬ್ಬರ ಸಂಬಂಧವು ಮೊದಲಿನಂತೆ ಯಾಕೆ ಕೂಡಲಿಕ್ಕಿಲ್ಲ ? ಎಂಬಿವೇ ಮೊದಲಾದ ವಿಚಾರಗಳು ರಾಮರಾಜನ ಮನಸ್ಸಿನಲ್ಲಿ ಉತ್ಪನ್ನವಾದವು. ರಣಮಸ್ತಖಾನನನ್ನು ನೋಡಿ ಈವರೆಗೆ ರಾಮರಾಜನಿಗೆ ಕೌತುಕವಷ್ಟೇ ಆಗುತ್ತಿತ್ತು. ಇಂದು ಆ ಕೌತುಕವು ಪುತ್ರಪ್ರೇಮ, ಪುತ್ರವಾತ್ಸಲ್ಯಗಳ ರೂಪವನ್ನು ಧರಿಸಿತು.

ಈವೊತ್ತಿಗೆ ನಮ್ಮ ರಾಜ್ಯದಲ್ಲಿ ಎಷ್ಟೋ ಜನ ಮುಸಲ್ಮಾನ ಸೈನಿಕರನ್ನು ಚಾಕರಿಗೆ ಇಟ್ಟುಕೊಂಡಿರುತ್ತೇವೆ ಅವರಲ್ಲಿ ಈತನೊಬ್ಬನನ್ನೂ ಇಟ್ಟುಕೊಳ್ಳೋಣ. ಪ್ರಸಂಗ ಬಂದರೆ, ಆ ಯಾವತ್ತು ಮುಸಲ್ಮಾನ ಸೈನಿಕರ ಮೇಲೆ ಈಗಿರುವ ಹಿಂದೂ ಮುಖ್ಯಸ್ಥನನ್ನು ತೆಗೆದು, ಅವರ ಮೇಲೆ ರಣಮಸ್ತಖಾನನನ್ನು ನಿಯಮಿಸಬಹುದು. ತರುಣ ರಣಮಸ್ತಖಾನನು ಈ ಕೆಲಸಕ್ಕೆ ಯೋಗ್ಯನೂ ಇದ್ದಾನೆ. ಒಂದು ವೇಳೆಯಲ್ಲಿ ಈತನನ್ನು ಸೇನಾಪತಿಯನ್ನಾಗಿಯಾದರೂ ಮಾಡಬಹುದು. ಈತನು ವಿಜಾಪುರದ ಬಾದಶಹನ ಚಾಕರಿಯನ್ನು ಯಾಕೆ ಮಾಡಬೇಕು ? ರಣಮಸ್ತಖಾನನಿಗೆ ನನ್ನ ಸಂಬಂಧವು ತಿಳಿದರೆ ಆತನ ಮನಸ್ಸಿಗೆ ಹ್ಯಾಗಾಗಬಹುದು ? ನನ್ನ ವಿಷಯವಾಗಿ ಆತನಲ್ಲಿ ಅಭಿಮಾನವು ಉತ್ಪನ್ನವಾಗಬಹುದೋ, ತಿರಸ್ಕಾರವು ಉತ್ಪನ್ನವಾಗಬಹುದೋ ? ಛೇ! ತಿರಸ್ಕಾರವು ಯಾಕೆ ಉತ್ಪನ್ನವಾದೀತು ? ಅಭಿಮಾನವೇ ಉತ್ಪನ್ನವಾಗುವದು. ಎಂದು ಯೋಚಿಸಿದನು. ಆದರೆ ಇದರ ವಿರುದ್ಧ ಭಾವನೆಯು ರಣಮಸ್ತಖಾನನಲ್ಲಿ ಹ್ಯಾಗೆ ಉತ್ಪನ್ನವಾಗುತ್ತ ಹೋಯಿತೆಂಬದನ್ನು ನೋಡೋಣ.

ರಣಮಸ್ತಖಾನನ ಪ್ರೇಮವು ನೂರಜಹಾನಳಲ್ಲಿ ವಿಶೇಷವಾಗಿತ್ತು. ಆತನು ಆಕೆಯನ್ನು ವಿಜಾಪುರಕ್ಕೆ ಕರೆದುಕೊಂಡು ಹೋಗುವಾಗ ಆ ಪ್ರೇಮವು ಮತ್ತಷ್ಟು ಧೃಢವಾಯಿತು. ಆದರೆ ಆಕೆಯು ತಾನು ಮಾಡಿದ ಪ್ರತಿಜ್ಞೆ ಏನು ಮಾಡಿದರೂ ಬಿಡಲೊಲ್ಲಳು. ಆಕೆಯು ಹಾದಿಯಲ್ಲಿ ಒಂದೆರಡುಸಾರೆ ರಣಮಸ್ತಖಾನನು ತನಗೆ ಭೆಟ್ಟಿಯಾದಾಗ ಆತನಿಗೆ- “ನವಾಬಸಾಹೇಬ, ನಾನು ಇನ್ನು ಸ್ವತಂತ್ರಳಾದೆನು, ನಿಮ್ಮ ಹೊರತು ನಾನು ಬೇರೆಯವರನ್ನು ಲಗ್ನವಾಗುವದಿಲ್ಲ; ಆದರೆ ಕೂಡಿದ ದರ್ಬಾರದಲ್ಲಿ ನನ್ನ ಲಜ್ಜಾಹರಣ ಮಾಡಿದ ಆ ದುಷ್ಟ ರಾಮರಾಜನ ನಾಶಮಾಡಿರಿ. ಅವನ ರಾಜ್ಯವನ್ನು ಮಣ್ಣುಗೂಡಿಸಿರಿ” ಎಂದು ಸ್ಪಷ್ಟವಾಗಿ ಹೇಳಿದಳು. ಅದನ್ನು ಕೇಳಿ ರಣಮಸ್ತಖಾನನು, ಈ ಕಠಿಣ ಕಾರ್ಯವನ್ನು ಹ್ಯಾಗೆ ಸಾಧಿಸಬೇಕೆಂಬ ವಿಚಾರದಲ್ಲಿ ತೊಡಗಿದ್ದನು. ಎಷ್ಟೋ ವರ್ಷಗಳಿಂದ ಯಾವತ್ತು ಬಾಮನಿ ಬಾದಶಹರು ವಿಶ್ವಪ್ರಯತ್ನದಿಂದ ಸಾಧಿಸದೆ ಇದ್ದ ಕಾರ್ಯವು ತನ್ನಂಥ ಅಲ್ಪನಿಂದಹ್ಯಾಗೆ ಸಾಧಿಸಬೇಕೆಂಬ ವಿಚಾರದಲ್ಲಿ ಆತನು ಮಗ್ನನಾದನು. ಈ ವಿಚಾರದ ಭರದಲ್ಲಿಯೇ ಆತನು ವಿಜಾಪುರವನ್ನು ಮುಟ್ಟಿದನು. ವಿಜಾಪುರವನ್ನು ಮುಟ್ಟಿದ ಕೂಡಲೆ, ಇನ್ನು ನೂರಜಹಾನಳ ವಿಯೋಗವಾಗುವದೆಂದು ತಿಳಿದು ಆತನು ಬಹಳ ವ್ಯಸನಪಟ್ಟನು. ನೂರಜಹಾನಳು ಕುಲೀನಳು, ಆಕೆಯು ತನ್ನಂಥವನಿಗೆ ಹ್ಯಾಗೆ ಲಭಿಸುವಳು ? ಆಕೆಯ ಆಪ್ತೇಷ್ಟರು ನನ್ನೊಡನೆ ಆಕೆಯ

ಲಗ್ನವನ್ನು ಹ್ಯಾಗೆ ಆಗಗೊಟ್ಟಾರು ? ಎಂಬ ದುಃಖದಾಯಕವಾದ ವಿಚಾರಗಳು ಆತನ ಮನಸ್ಸನ್ನು ನೋಯಿಸಹತ್ತಿದವು, ತಾನು ಕುಲೀನನಲ್ಲೆಂಬ ವಿಚಾರವು ಆತನ ಮನಸ್ಸನ್ನು ನೋಯಿಸುತ್ತಿದ್ದಷ್ಟು, ಬೇರೆ ಯಾವ ವಿಚಾರವು ಆತನ ಮನಸ್ಸನ್ನು ನೋಯಿಸುತ್ತಿದ್ದಿಲ್ಲ. ಆತನಿಗೆ ತನ್ನ ಕುಲದ ಇತಿಹಾಸವು. ಇವನು ಇಪ್ಪತ್ತುನಾಲ್ಕು ಇಪ್ಪತ್ತೈದು ವರ್ಷದವನಾಗುವತನಕ ಗೊತ್ತೇ ಆಗಿದ್ದಿಲ್ಲ. ಆಮೇಲೆ ಅದು ಆತನಿಗೆ ಸ್ವಲ್ಪ ಮಟ್ಟಿಗಾದರೂ ಗೊತ್ತಾಯಿತು. ಒಂದು ದಿನ ಆತನು ತನ್ನ ಕುಲವೃತ್ತಾಂತವೇನೆಂದು ತನ್ನ ತಾಯಿಯನ್ನು ಕೇಳಿದನು. ಅದಕ್ಕೆ ಆಕೆಯು ತನ್ನ ವೃದ್ಧ ದಾಸಿಯಾದ ಲೈಲಿಯನ್ನು ಕೇಳಿಂದು ಹೇಳಲು, ರಣಮಸ್ತಖಾನನು ಲೈಲಿಯನ್ನು ಕೇಳಿದನು. ಲೈಲಿಯು ಮಹಾ ಚತುರಳೂ ಬಹುಶ್ರತಳೂ ಇದ್ದಳು. ಆಕೆಯು ರಣಮಸ್ತಖಾನನನ್ನು ಒತ್ತಟ್ಟಿಗೆ ಕರಕೊಂಡು ಹೋಗಿ ಆತನ ಮನಸ್ಸನ್ನು ನೋಯಿಸದಂತೆ ಆತನನ್ನು ಕುರಿತು- ಒಡೆಯರೇ. ಇಂದು ನಾನು ನಿಮಗೆ ಎಲ್ಲ ವೃತ್ತಾಂತವನ್ನು ಹೇಳುತ್ತೇನೆ. ಒಮ್ಮೆ ಅದನ್ನು ಕೇಳಿದ ಬಳಿಕ, ತಿರುಗಿ ಅದರ ಚಕಾರ ಶಬ್ದವನ್ನೂ ಮಾಸಾಹೇಬರ ಮುಂದೆ ನೀವು ತೆಗೆಯಬೇಡಿರಿ. ಅದನ್ನು ಕೇಳಿ ನಿಮ್ಮ ಮಾಸಾಹೇಬರಿಗೆ ಬಹಳ ವ್ಯಸನವಾಗುತ್ತದೆ. ಅವರು ನಿಮ್ಮ ಸಲುವಾಗಿ ಎಷ್ಟುಕಷ್ಟಪಟ್ಟರೆಂಬದನ್ನು ನೀವು ಬಲ್ಲೀರಿ. ಅದರ ಉಪಕಾರವನ್ನು ಸ್ವಲ್ಪವಾದರೂ ತೀರಿಸುವ ಇಚ್ಛೆ ನಿಮಗಿದ್ದರೆ. ತಿರುಗಿ ಈ ಮಾತನ್ನು ನೀವು ಅವರ ಮುಂದೆ ತೆಗೆಯಬೇಡಿರಿ. ಅವರಿಗೆ ಈ ಮಾತಿನ ನೆನಪಾಗುವಂತೆ ಸರ್ವಥಾ ನೀವು ಮಾಡಬಾರದು. ನಿಮ್ಮ ತಂದೆ-ತಾಯಿಗಳಿಬ್ಬರೂ ದೊಡ್ಡ ಕುಲದವರಿರುತ್ತಾರೆ. ನಿಮ್ಮ ಹಿರಿಯರು ನಿಮ್ಮ ತಾಯಂದಿರನ್ನು, ಅವರು ಅವಿವಾಹಿತಾಗಿರುವಾಗ ಹುಲಿಯ ಬಾಯೊಳಗಿಂದ ಬಿಡಿಸಿದರು. ಆಗಿನ ಕಾಲದ ನಿಮ್ಮ ಹಿರಿಯರ ಶೌರ್ಯವನ್ನು ನೋಡಿ, ನಿಮ್ಮ ತಾಯಿಯವರು ಅವರನ್ನು ಲಗ್ನವಾಗಬೇಕೆಂದು ಇಚ್ಛಿಸಿದರು. ಆದರೆ ಅವರಡೂ ಮನೆತನಗಳು ಪರಸ್ಪರ ದ್ವೇಷಿಸುತ್ತಿದ್ದರಿಂದ, ನಿಮ್ಮ ತಾಯಿಯವರ ಲಗ್ನಕ್ಕೆ ಅವರ ತಂದೆಯ, ಅಂದರೆ ನಿಮ್ಮ ಅಜ್ಜಂದಿರ ಒಪ್ಪಿಗೆಯು ದೊರೆಯುವ ಹಾಗಿದ್ದಿಲ್ಲ; ಆದ್ದರಿಂದ ನಿಮ್ಮ ತಾಯಂದಿರು ಗುಪ್ತರೀತಿಯಿಂದ ನಿಮ್ಮ ಹಿರಿಯರನ್ನು ಲಗ್ನಮಾಡಿಕೊಂಡರು. ಕಾರಣ ನಿಮ್ಮ ಅಜ್ಜಂದಿರಿಗೆ ಬಹಳ ಸಂತಾಪವಾಯಿತು. ಕಾರಣ ನಿಮ್ಮ ಹಿರಿಯರು, ತಮ್ಮ ಮನೆಯವರಿಗೆ ಈ ಲಗ್ನದ ಸಂಗತಿಯು ತಿಳಿದರೆ ತಮ್ಮನ್ನು ಮನೆ ಬಿಡಿಸಿ ಹೊರಗೆ ಹಾಕಿಯಾರೆಂಬ ಭಯದಿಂದ ಅವರೂ ತಮ್ಮ ಲಗ್ನದ ಸಂಗತಿಯನ್ನು ಗುಪ್ತವಾಗಿ ಇಟ್ಟರು. ಕೆಲವು ದಿನಗಳವರೆಗೆ ನಿಮ್ಮ ತಾಯಿ ತಂದೆಗಳಿಬ್ಬರೂ

ಒಂದು ಗುಪ್ತ ಸ್ಥಳದಲ್ಲಿ ಪರಮಾನಂದದಿಂದ ಇದ್ದರು. ನಿಮ್ಮ ಹಿರಿಯರು ಕೆಲವು ದಿನ ದಿನಾಲೂ ಆ ಗುಪ್ತ ಸ್ಥಳಕ್ಕೆ ಬರುತ್ತಿದ್ದರು. ಮುಂದೆ ಬರಬರುತ್ತ ನಾಲ್ಕು ದಿನಗಳಿಗೊಮ್ಮೆ ಎಂಟು ದಿನಗಳಿಗೊಮ್ಮೆ ಬರ ಹತ್ತಿದರು. ಒಂದುದಿನ ಮಾಸಾಹೇಬರು ನಿದ್ರೆ ಹತ್ತಿ ಮಲಗಿರುವಾಗ, ಅವರ ಬಳಿಯಲ್ಲಿ ನಿಮ್ಮ ಹಿರಿಯರು ಒಂದು ಪತ್ರವನ್ನು ಬರೆದು ಇಟ್ಟು ಹೊರಟು ಹೋದರು. ಅಂದಿನಿಂದ ಇಲ್ಲಿಯವರೆಗೆ ನಿಮ್ಮ ಹಿರಿಯರು ಮಾಸಾಹೇಬರ ಯೋಗಕ್ಷೇಮವನ್ನು ವಿಚಾರಿಸುವದಿಲ್ಲ. ಮಾಸಾಹೇಬರು ಜೀವಿಸಿರುವರೋ, ಸತ್ತಿರುವರೋ ಎಂಬ ಸುದ್ದಿಯನ್ನು ಸಹ ಅವರು ಕೇಳಿಕೊಂಡಿರುವದಿಲ್ಲ. ಇದಕ್ಕೂ ಹೆಚ್ಚಿಗೆ ನಾನು ಹೇಳಲಾರೆನು. ನಿಮ್ಮ ತಂದೆಯ ಹೆಸರನ್ನು ಮಾತ್ರ ನೀವು ಕೇಳಬೇಡಿರಿ. ಈಸಂಗತಿಯು ಮಾಸಾಹೇಬರಿಗೇ ಮತ್ತು ನನಗೆ ಅಲ್ಲದೆ ಬೇರೆ ಮತ್ತೊಬ್ಬರಿಗೆ ಗೊತ್ತಿಲ್ಲ, ಅದನ್ನು ಇಂದೇ ನಿಮ್ಮ ಮುಂದೆ ಮಾತ್ರ ಹೇಳಿದ್ದೇನೆ. ನಾನು ನಿಮ್ಮ ತಂದೆಯ ಹೆಸರನ್ನು ಗುಪ್ತವಾಗಿಡುವದರಿಂದ ಅದರಲ್ಲೇನಾದರೂ ಮನಸ್ಸಿಗೆ ಹತ್ತುವ ಪ್ರಸಂಗವಿದ್ದೀತೆಂದು ನಿಮಗೆ ತೋರಬಹುದು; ಆದರೆ ಹಾಗೆ ತೋರಗೊಡ ಬೇಡಿರಿ ಎಲ್ಲಿಯವರೆಗೆ ನಿಮ್ಮ ಹಿರಿಯರು ನಿಮ್ಮಬ್ಬರನ್ನು ತಾವಾಗಿ ಕರೆಸಿಕೊಳ್ಳುವದಿಲ್ಲವೋ, ಅಲ್ಲಿಯವರೆಗೆ ನಿಮ್ಮ ಹಿರಿಯರಿಗೆ ತಮ್ಮ ವೃತ್ತಾಂತವನ್ನು ತಿಳಿಸಬಾರದೆಂದು ಮಾಸಾಹೇಬರು ಈ ಮೊದಲೇ ನಿಶ್ಚಯಿಸಿದರು ನಿಮ್ಮ ಶೌರ್ಯಪ್ರಭಾವವು ನಿಮ್ಮ ಹಿರಿಯರಿಗೆ ತಿಳಿಯಬಂದ ದಿವಸವೇ ಮಾಸಾಹೇಬರು ಅವರ ಪರಿಚಯವನ್ನು ನಿಮಗೆ ಮಾಡಿ ಕೊಡುವರು. ಬರೇ ಪರಿಚಯವಷ್ಟೇ ಏಕೆ, ಅವರನ್ನು ನಿಮಗೆ ಪ್ರತ್ಯಕ್ಷವಾಗಿ ತೋರಿಸುವರು. ಅಲ್ಲಿಯವರೆಗೆ ಸಂಪೂರ್ಣ ವೃತ್ತಾಂತವನ್ನು ಬೇರೆಯವರಿಗೂ ತಿಳಿಸಲಿಕ್ಕಿಲ್ಲೆಂದು ಹಿಂದಕ್ಕೆ ಮಾಸಾಹೇಬರು ಪ್ರತಿಜ್ಞೆ ಮಾಡಿರುವರು. ಅವರು ನಿಮ್ಮ ಸಲುವಾಗಿ ಎಷ್ಟು ಕಷ್ಟಪಟ್ಟಿರುವರೆಂಬುದನ್ನೂ, ಅವರು ತಮ್ಮ ಗೌರವಕ್ಕೆ ಬಾಧೆ ಬಾರದಂತೆ ಇಲ್ಲಿಯವರೆಗೆ ಕಷ್ಟದಿಂದ ಹ್ಯಾಗೆ ಕಾಲಹರಣ ಮಾಡಿದರೆಂಬುದನ್ನೂ ನಾನು ಪೂರಾಬಲ್ಲೆನು. ನಿಮಗಾದರೂ ಬಹು ಮಟ್ಟಿಗೆ ಅದು ಗೊತ್ತಿರುತ್ತದೆ. ಅಂದಬಳಿಕ ಇದಕ್ಕೂ ಹೆಚ್ಚಿಗೆ ನಾನೇನು ಹೇಳಲಿ ? ಇಷ್ಟರಿಂದಲೇ ನೀವು ಸಮಾಧಾನಪಡತಕ್ಕದು” ಎಂದು ಹೇಳಿ ಆಕೆಯು ಕಣ್ಣೀರು ಸುರಿಸಹತ್ತಿದಳು.

ಲೈಲಿಯು ಹೇಳುವ ಈ ವೃತ್ತಾಂತವನ್ನು ರಣಮಸ್ತಖಾನನು ತಟಸ್ಥ ವೃತ್ತಿಯಿಂದ ಕೇಳುತ್ತ ಕುಳಿತಿದ್ದನು. ತನ್ನ ತಂದೆಯು ತನ್ನ ತಾಯಿಯನ್ನು ನಿಷ್ಕಾರಣವಾಗಿ ಬಿಟ್ಟ ರೀತಿಯನ್ನು ಕೇಳಿ, ನಡುವೆ ಒಂದೆರಡು ಸಾರೆ

ರಣಮಸ್ತಖಾನನಿಗೆ ಸಂತಾಪವಾಗಿ “ಇಂಥವನು ಯಾವನವನು, ಹೆಸರು ಹೇಳಬಾರದೆ ಒಂದು ಕೈ ನೋಡಿಬಿಡುತ್ತೇನೆ” ಎಂದು ಗಟ್ಟಿಯಾಗಿ ನುಡಿಯ ಬೇಕೆಂದು ಆತನು ಮಾಡಿದ್ದನು. ಆದರೆ ಆತನು ಮಾಸಾಹೇಬರಂಥ ಆತ್ಮ ಸಂಯಮದ ಸ್ತ್ರೀಯ ಹೊಟ್ಟಿಯಲ್ಲಿ ಹುಟ್ಟಿದವನಾದ್ದರಿಂದ, ಅಷ್ಟಕ್ಕೆ ತಡಕೊಂಡು ಸುಮ್ಮನೆ ಎಲ್ಲ ವೃತ್ತಾಂತವನ್ನು ಕೇಳಿಕೊಂಡನು. ಲೈಲಿಯು ಅಳುವದನ್ನು ನೋಡಿ ಆತನ ಹೊಟ್ಟೆಯಲ್ಲಿ ಬಹಳ ಕಷ್ಟವಾಯಿತು. ಏನು ಮಾತಾಡಬೇಕೆಂಬುದು ಆತನಿಗೆ ತಿಳಿಯದಾಯಿತು. ಅಷ್ಟರಲ್ಲಿ ಲೈಲಿಯು ಮತ್ತೆ ಆತನಿಗೆ- “ಅಪ್ಪಾ, ನಿಮ್ಮ ಅವನು ಬಹು ದೊಡ್ಡ ಮನುಷ್ಯಳು. ಮಹಾಪತಿವ್ರತೆಯು. ಆಕೆಯ ಉಗುರಿನ ಯೋಗ್ಯತೆಯನ್ನು ಸಹ ಬೇರೆ ಪತಿವ್ರತಾ ಸ್ತ್ರೀಯರು ಹೋಲಲಾರರು.” ಎಂದು ಹೇಳಿದಳು. ಅದನ್ನು ಕೇಳಿ ರಣಮಸ್ತಖಾನನಿಗೆ ಬಹು ಮಟ್ಟಿಗೆ ಸಮಾಧಾನವಾಯಿತು. ಆತನು ತನ್ನ ತಾಯಿಯ ಬಳಿಗೆ ಹೋಗಿ ಆಕೆಯ ಚರಣಗಳ ಮೇಲೆ ಮಸ್ತಕವನ್ನಿಟ್ಟು ತನ್ನನ್ನು ಕ್ಷಮಿಸಬೇಕೆಂದು ಪ್ರಾರ್ಥಿಸಿದನು. ತಮ್ಮ ಮನಸ್ಸನ್ನು ನೋಯಿಸುವ ಇಂಥ ಪ್ರಸಂಗವನ್ನು ಇನ್ನು ಪುನಃ ಬರಗೊಡುವದಿಲ್ಲೆಂದು ಆತನು ನಿರ್ಧಾರದಿಂದ ಮಾಸಾಹೇಬರಿಗೆ ಹೇಳಿದನು, ಈ ಸಂಗತಿಯು ರಣಮಸ್ತಖಾನನು ವಿಜಯನಗರದ ವಕೀಲನಾಗಿ ಬರುವದಕ್ಕೆ ಮುಂಚೆ ಕೆಲವು ವರ್ಷಗಳ ಹಿಂದೆ ಒದಗಿತ್ತು. ಅದಕ್ಕೂ ಮೊದಲು ನಾಲ್ಕು ವರ್ಷಗಳ ಹಿಂದೆ ಮಾಸಾಹೇಬರೂ ಲೈಲಿಯೂ ರಣಮಸ್ತಖಾನನ್ನು ಕಟ್ಟಿಕೊಂಡು ಬಂದು ವಿಜಾಪುರದಲ್ಲಿ ಇರಹತ್ತಿದರು. ಮಾಸಾಹೇಬರ ಪರೋಪಕಾರ ಸ್ವಭಾವ, ಸಾಧುವೃತ್ತಿಗಳ ಮೂಲಕ ಅವರ ಕೀರ್ತಿಯು ನಾಲ್ಕೂ ಕಡೆಗೆ ಪಸರಿಸುತ್ತ, ರಾಣಿಯ ಮುಖಾಂತರ ಸ್ವತಃ ಬಾದಶಹರವರ ಕಿವಿಯವರೆಗೆ ಹೋಯಿತು. ಮಾಸಾಹೇಬರ ಮೇಲೆ ರಾಣಿಯು ಆ ಪ್ರಸಂಗವನ್ನು ಒದಗಿಸಿಕೊಟ್ಟಳು. ಹೀಗೆ ದರ್ಶನವಾದ ದಿವಸದಿಂದ ಬಾದಶಹನು ದೃಢಭಕ್ತಿಯು ಮಾಸಾಹೇಬರಲ್ಲಿ ಉಂಟಾಗಿ. ಅವರ ಮಗನನ್ನು ತಾವು ಕೈಹಿಡಿದು ದೊಡ್ಡ ಪದವಿಗೇರಿಸಬೇಕೆಂದು ಅವರು ನಿಶ್ಚಯಿಸಿದರು. ಬಾದಶಹರ ಕೃಪೆಯಿಂದ ರಣಮಸ್ತಖಾನನು ದಿನದಿನಕ್ಕೆ ಉತ್ಕರ್ಷವನ್ನು ಪಡೆಯಹತ್ತಿದನು. ಆತನ ಉತ್ಕರ್ಷವನ್ನು ನೋಡಿ ಉಳಿದ ಮುಸಲ್ಮಾನ ಸರದಾರರು ಹೊಟ್ಟೆಕಿಚ್ಚು ಪಡಹತ್ತಿದರು. ಇದನ್ನು ನೋಡಿ ಮಾಸಾಹೇಬರು ಅಸಮಾಧಾನಪಟ್ಟರು. ಈ ಹೊಟ್ಟೆಕಿಚ್ಚಿನ ಜನರು “ಇವನು ಯಾರು, ಎಲ್ಲಿಯವನು ಯಾರ ಮಗನು” ಎಂದು ತಮ್ಮ ಮಗನನ್ನು ಕಟ್ಟಿಕೊಂಡು, ಇವರ ಉಪದ್ರವ ತಗಲದ ಸ್ಥಳದಲ್ಲಿ ಒತ್ತಟ್ಟಿಗೆ ಇರಬೇಕೆಂದು ಅವರು ನಿಶ್ಚಯಿಸಿದರು.

ಇದಕ್ಕೆ ವಿಜಯನಗರವು ತಕ್ಕ ಸ್ಥಳವಾಗಿ ಅವರಿಗೆ ತೋರಿತು. ಆಗ ಮಾಸಾಹೇಬರು “ತನ್ನ ಮಗನನ್ನು ವಿಜಯನಗರದ ವಕೀಲನನ್ನಾಗಿ ನಿಯಮಿಸಬೇಕೆ”ಂದು ಬಾದಶಹನನ್ನು ಪ್ರಾರ್ಥಿಸಲು, “ಬಹಳ ತರುಣ” ನೆಂದು ಬಾದಶಹರು ಮೊದಲು ಮಾಸಾಹೇಬರ ಮಾತನ್ನು ಅಲ್ಲಗಳೆದರು. ಆದರೆ ಕಡೆಗೆ ಮಾಸಾಹೇಬರ ಮನಸ್ಸನ್ನು ಮುರಿಯಲಾರದೆ, ಬಾದಶಹರು ರಣಮಸ್ತಖಾನನ್ನು ವಿಜಯನಗರದ ವಕೀಲನನ್ನಾಗಿ ನಿಯಮಿಸಿ ಕಳಿಸಿದರು. ಅದೇ ರಣಮಸ್ತಖಾನನು ಈಗ ಬಾದಶಹರ ದರ್ಶನಕ್ಕಾಗಿ ನೂರಜಹಾಳನ್ನು ಕಳಿಸುವ ನೆವದಿಂದ ವಿಜಾಪುರಕ್ಕೆ ಬಂದಿದ್ದನು. ಆಗ ವಿಜಾಪುರದ ದರ್ಬಾರದಲ್ಲಿ ಏನು ನಡೆಯಿತೆಂಬುದನ್ನು ಮುಂದಿನ ಪ್ರಕರಣದಲ್ಲಿ ಹೇಳುವೆವು.

* * * *

೧೭ನೆಯ ಪರಕರಣ

ಔದಾಶೀನ್ಯ

ರಣಮಸ್ತಖಾನನು ವಿಜಾಪುರಕ್ಕೆ ಹೋಗಿ ನೂರಜಹಾನಳನ್ನು ಆಕೆಯ ಆಪ್ತರಿಗೆ ಒಪ್ಪಿಸಿದನು. ಆತನು ಒಂದು ದಿನ ಬಾದಶಾಹನ ದರ್ಶನಕ್ಕೆ ಹೋದಾಗ ವಿಜಯನಗರದ ದರ್ಬಾರದಲ್ಲಿ ನಡೆದ ಸಂಗತಿಯನ್ನೆಲ್ಲ ವಿಜ್ಞಾಪಿಸಲು, ಅದನ್ನು ಕೇಳಿ ಬಾದಶಹನಿಗೆ ಸಂತಾಪವಾಯಿತು. ಸಂತಾಪದ ಭರದಲ್ಲಿ ಆತನು ಈಗಲೇ, ವಿಜಯನಗರದಮೇಲೆ ದಾಳಿ ಮಾಡಿ ರಾಮರಾಜನ ಸೊಕ್ಕು ಇಳಿಸಬೇಕೆಂದು ಮಾಡಿದನು. ಹಿಂದಕ್ಕೆ ಸನ್ ೧೪೦೬ನೇ ಇಸವಿಯಲ್ಲಿ ಗೋವಳಕೊಂಡದ ಬಾದಶಹನಾದ ಫಿರೋಜಶಹನ ಕಾಲದಲ್ಲಿ ಇಂಥ ಪ್ರಸಂಗವೇ ಒದಗಿತ್ತು. ಆಗಿನ ವಿಜಯನಗರದ ಅರಸು ದೇವರಾಜನು ಗೋವಳಕೊಂಡದ ರಾಜ್ಯದೊಳಗಿನ ಒಬ್ಬ ಚಲುವೆಯಾದ ಒಕ್ಕಲಿಗನ ಮಗಳನ್ನು ಅಪಹರಿಸಿಕೊಂಡು ಬಂದಿದ್ದನು. ಅದರ ಸೇಡು ತೀರಿಸುವದಕ್ಕಾಗಿ ಫಿರೋಜಶಹನು ವಿಜಯನಗರದ ರಾಜ್ಯದ ಮೇಲೆ ದಂಡೆತ್ತಿ ಹೋಗಿ, ದೇವರಾಜನನ್ನು ಸೋಲಿಸಿ, ವಿಜಯನಗರದ ಅರಸು ಮನೆತನಕ್ಕೆ ಸಂಬಂಧಿಸಿದ ಒಬ್ಬ ಕುಮಾರಿಯನ್ನು ತಾನು ಲಗ್ನು ಮಾಡಿಕೊಂಡು ಆಕೆಯನ್ನು ತನ್ನ ಜನಾನಖಾನೆಯಲ್ಲಿ ಸೇರಿಸಿಕೊಂಡಿದ್ದನು. ಈಗಂತು ರಾಮರಾಜನು ಕೂಡಿದ ದರ್ಬಾರದಲ್ಲಿ ಒಬ್ಬ ದೊಡ್ಡ ಸರದಾರನ ಮಗಳ ಲಜ್ಜಾಹರಣ ಮಾಡಿದ್ದನು. ಆದ್ದರಿಂದ ರಾಮರಾಜನ ಸಮಾಚಾರವನ್ನು ನೆಟ್ಟಗೆ ತಕ್ಕೊಳ್ಳಬೇಕೆಂದು ಬಾದಶಹನು ಆರಂಭದ ಆವೇಶದಲ್ಲಿ ನಿಶ್ಚಯಿಸಿದನು. ಆ ಸಂಬಂಧದಿಂದ ಆಲೋಚಿಸುವದಕ್ಕಾಗಿ ಮುಖ್ಯ ಮುಖ್ಯ ಮುತ್ಸದ್ದಿಗಳ ಗುಪ್ತ ದರ್ಬಾರವನ್ನು ನೆರವಿಸಿದನು. ಆದರೆ ದರ್ಬಾರದ ಕೆಲಸವು ಅತ್ಯಂತ ಗುಪ್ತವಾಗಿ ನೆರವೇರಿಸಿದ್ದರಿಂದ ಜನರಿಗೆ ಅದರ ಸುದ್ದಿಯೇನೂ ಗೊತ್ತಾಗಲಿಲ್ಲ. ಅದರ ಸಂಬಂಧದಿಂದ ಜನರಲ್ಲಿ ತರ್ಕವಿರ್ತಕಗಳಿಗೆ ಕಾರಣವಾಯಿತು. ವಿಜಯನಗರದ ಮೇಲೆ ಸೇಡು ತೀರಿಸುವದಕ್ಕಾಗಿ ಈ ಗುಪ್ತ ದರ್ಬಾರವು ಕೂಡಿರುವದರಿಂದ, ಇನ್ನು ಬೇಗನೆ ವಿಜಯನಗರದ ಸಂಗಡ ಯುದ್ಧವು

ಉತ್ಪನ್ನವಾಗುವದೆಂದು ಜನರು ಅಲ್ಲಲ್ಲಿ ಮಾತಾಡಹತ್ತಿದರು. ಆಗ ವಿಜಾಪುರದಲ್ಲಿ ಎಲ್ಲಿ ಹೋದರೂ ಈ ಯುದ್ಧದ ವಿಷಯವನ್ನೇ ಕುರಿತು ಜನರು ಮಾತಾಡುತ್ತಲಿದ್ದರು. ಒಬ್ಬ ಸರದಾರನ ಮಗಳ ಮಾನಖಂಡನ ಮಾಡಿದ್ದನ್ನು ಬಾದಶಹನು ಎಂದಿಗೂ ಸೈರಿಸಿಕೊಳ್ಳಲಾರನೆಂದು, ಎಲ್ಲರು ನಿಶ್ಚಯಿಸಿದ್ದರು. ಇನ್ನು ಬೇಗನೆ ವಿಜಯನಗರದ ಮೇಲೆ ಸಾಗಿಹೋಗಬೇಕಾಗುವದೆಂದು, ಪ್ರತಿಯೊಬ್ಬ ಮುಸಲ್ಮಾನನು ಸ್ಫೂರ್ತಿಗೊಂಡನು. ಪ್ರತಿಯೊಂದು ಮನೆಯಲ್ಲಿ ಮಸೀದಿಯಲ್ಲಿ ಜನರು ತಮ್ಮ ತಮ್ಮೊಳಗೆ “ಬಾದಶಹನು ಈ ಪ್ರಸಂಗದಲ್ಲಿ ಹಿಂದಕ್ಕೆ ಸರಿಯಲಾಗದೆ” ಎಂದು ಪ್ರತಿಯೊಬ್ಬರ ಬಾಹುಗಳು ಸ್ಫುರಿಸಹತ್ತಿದವು. ಪ್ರತಿಯೊಬ್ಬರು ಬಾಯಿಗೆ ಬಂದಂತೆ ಪೌರುಷದ ಮಾತುಗಳನ್ನು ಆಡಹತ್ತಿದರು. ವಿಜಯನಗರದಲ್ಲಿ ಅಪಾರವಾದ ಸಂಪತ್ತು ತುಂಬಿರುವದೆಂಬ ಸುದ್ದಿಯನ್ನು ಅವರು ಕೇಳಿಯೇ ಇದ್ದರು; ಆದ್ದರಿಂದ ಯುದ್ಧದ ಕೊನೆಯಲ್ಲಿ ಆ ಪಟ್ಟಣವನ್ನು ಸುಲಿಯಲಿಕ್ಕೆ ತಮಗೆ ಆಸ್ಪದ ದೊರೆಯಬೇಕೆಂದು ಪ್ರತಿ ಒಬ್ಬ ಮುಸಲ್ಮಾನ ವೀರನು ದಂಡಿನಲ್ಲಿ ಸೇರಲಿಕ್ಕೆ ಅತುರಪಡಹತ್ತಿದನು. ದಂಡು ಕೂಡಲಿಕ್ಕೆ ಯಾವಾಗ ಆರಂಭವಾಗುವದೋ ಎಂದು ಅವರು ಎದುರು ನೋಡಹತ್ತಿದರು. ಆದರೆ ಬಾದಶಹನು ಗುಪ್ತ ದರ್ಬಾರದಲ್ಲಿ ನಡೆಸಿದ ಆಲೋಚನೆಯ ಪರಿಣಾಮವು ಇದಕ್ಕೆ ತೀರ ವಿರುದ್ಧವಾಗಿ ಆಯಿತು. ಬಾದಶಹನು ದೊಡ್ಡ ದರ್ಬಾರ ನಡೆಸಿ, ರಾಮರಾಜನು ನೂರಜಹಾನಳ ಲಜ್ಜಾಹರಣ ಮಾಡಿದ ಯಾವತ್ತು ವೃತ್ತಾಂತವನ್ನು ದರ್ಬಾರದಲ್ಲಿ ನಿವೇದಿಸುವಂತೆ ರಣಮಸ್ತಖಾನನನ್ನು ಆಜ್ಞಾಪಿಸಿದನು. ಆಗ ರಣಮಸ್ತಖಾನನು ತನ್ನ ವಾಕ್ಯಾತುರ್ಯವನ್ನೆಲ್ಲ ಒಟ್ಟು ಗೂಡಿಸಿ, ಅತ್ಯಂತ ಆವೇಶದಿಂದ ಆ ವೃತ್ತಾಂತವನ್ನೆಲ್ಲ ನಿವೇದಿಸಿದನು. ಅದನ್ನು ಕೇಳಿ ಯಾವತ್ತು ದರ್ಬಾರದ ಜನರು ರೋಚಿಗಿದ್ದರು. ಈಗಲೇ ರಾಮರಾಜನ ಶಾಸನ ಮಾಡಲಿಕ್ಕೆ ವಿಜಯನಗರದ ಮೇಲೆ ಸಾಗಿಹೋಗತಕ್ಕದ್ದೆಂಬ ಉದ್ಗಾರಗಳು ಅಲ್ಲಲ್ಲಿ ಹೊರಡಹತ್ತಿದವು. ಬಾದಶಹನು ಬಹು ಶಾಂತಮುದ್ರೆಯನ್ನು ತಾಳಿದ್ದನು. ತಮ್ಮ ತಮ್ಮ ಮನಸ್ಸಿಗೆ ಬಂದಂತೆ ಜನರಿಗೆ ಮಾತಾಡಗೊಟ್ಟು, ಅವರು ಆಡುವ ಮಾತುಗಳನ್ನೆಲ್ಲ ಆತನು ಸಮಾಧಾನದಿಂದ ಕೇಳಿಕೊಳ್ಳುತ್ತಲಿದ್ದನು.

ಈ ಮೇರೆಗೆ ದರ್ಬಾರದಲ್ಲಿ ಒಮ್ಮೆಲೆ ಎದ್ದ ಜನರ ಉದ್ಗಾರದ ತರಂಗಗಳು ಸ್ವಲ್ಪ ಶಾಂತವಾದ ಮೇಲೆ, ಬಾದಶಹನು ಆಜ್ಞಾಪಿಸಿದ್ದೇನೆಂದರೆ—“ರಣಮಸ್ತಖಾನನು ವರ್ಣಿಸಿದ ಸಂಗತಿಯು ತಾಪದಾಯಕವೆಂಬುದೇನೋ ನಿಜ. ಆದರೆ ಅಷ್ಟಕ್ಕಾಗಿ ಇಷ್ಟು ರೋಚಿಗೇಳುವದು ಸರಿಯಲ್ಲ ; ಈ ಸಂಬಂಧದಿಂದ ರಾಮರಾಜನು

ಏನು ಹೇಳುವನೆಂಬದನ್ನು ಮೊದಲು ಕೇಳಿ ಕೊಂಡು , ಆಮೇಲೆ ಮಾಡತಕ್ಕದ್ದನ್ನು ಮಾಡಬೇಕು.” ಬಾದಶಹನ ಈ ಅಪ್ಪಣೆಯನ್ನು ಕೇಳಿ, ದರ್ಬಾರದ ಜನರು ಬಹಳ ನಿರಾಶೆಪಟ್ಟರು. ಬಾದಶಹನು ಹೀಗೆ ಆಜ್ಞಾಪಿಸಬಹುದೆಂಬದು ಯಾರ ಕನಸು ಮನಸುಗಳಲ್ಲಿಯೂ ಬಂದಿದ್ದಿಲ್ಲ. ಎಲ್ಲ ಜನರು ಖಿನ್ನರಾದರು. ಅವರಿಗೆ ಪರಮಾಶ್ಚರ್ಯವಾಯಿತು. ಅವರು ಬಾದಶಹನನ್ನುದ್ದೇಶಿಸಿ- “ಇನ್ನೇನು ರಾಮರಾಜನನ್ನು ವಿಚಾರಿಸುವದು ? ರಣಮಸ್ತಖಾನನು ಎಲ್ಲ ಸಂಗತಿಗಳನ್ನು ಹೇಳಿಯೇ ಇದ್ದಾನೆ. ಪ್ರತ್ಯಕ್ಷ ನಮ್ಮ ವಕೀಲನು ದರ್ಬಾರದಲ್ಲಿದ್ದು, ಹೀಗೆ ಮಾಡುವದು ಯೋಗ್ಯವಲ್ಲೆಂದು ಆತನು ನಿರ್ಧಾರದಿಂದ ನಿಷೇಧಿಸುತ್ತಿರಲು, ಅದನ್ನು ಲೆಕ್ಕಿಸದೆ ರಾಮರಾಜನು ಒಬ್ಬ ಸರದಾರನ ಮಗಳ ಮಾನಖಂಡನ ಮಾಡಿದ ಬಳಿಕ ಇನ್ನೇನು ಉಳಿಯಿತು ? ಈ ಪ್ರಸಂಗದಲ್ಲಿ ರಾಮರಾಜನನ್ನು ಕೇಳುವ ಕಾರಣವಿಲ್ಲ, ಆತನ ಹಂಗು ಇಡದೆ ವಿಜಯನಗರದ ಮೇಲೆ ದಂಡೆತ್ತಿ ಹೋಗಲು ಸೈನ್ಯಕ್ಕೆ ಅಪ್ಪಣೆಯನ್ನು ಕೊಡಬೇಕು. ಆ ಹಿಂದುರಾಜನು ಬಹಳ ಅಂಗಲಾಚಿ ಹೇಳಿಕೊಂಡರೆ, ಬೇಕಾದರೆ ಆತನಿಂದ ಅಪಾರವಾದ ಕಪ್ಪವನ್ನು ಸ್ವೀಕರಿಸಿ, ಆತನ ಮನೆತನಕ್ಕೆ ಸಂಬಂಧಿಸಿದ ಒಬ್ಬ ಕನ್ಯೆಯನ್ನು ಜನಾನಖಾನೆಯಲ್ಲಿ ಸೇರಿಸಿಕೊಳ್ಳತಕ್ಕದ್ದು ಎಂದು ಪೌರುಷದ ಮಾತುಗಳನ್ನು ಆಡಿದ್ದಲ್ಲದೆ, ಅದರಂತೆ ತಮ್ಮ ತಮ್ಮೊಳಗೂ ಮಾತಾಡಿಕೊಳ್ಳುತ್ತಿದ್ದರು ! ಆದರೆ ಬಾದಶಹನು ಈ ಪ್ರಸಂಗದಲ್ಲಿ ಬಹು ಸಮಾಧಾನವನ್ನು ತಾಳಿದನು. ಆತನು ತನ್ನ ಮಾತನ್ನು ತಿರುಗಿಸಲಿಲ್ಲ. ರಾಮರಾಜನ ವಿಚಾರವನ್ನು ಕೇಳಿಕೊಂಡ ಹೊರತು ಏನೂ ಮಾಡುವ ಹಾಗಿಲ್ಲೆಂದು ಸ್ಪಷ್ಟವಾಗಿ ಹೇಳಿದನು. ಅದನ್ನು ಕೇಳಿ ಜನರಿಗೆ ಮತ್ತಷ್ಟು ಆಶ್ಚರ್ಯವಾಯಿತು. ಬಾದಶಹನು ಇಂದು ಹೀಗೆ ವಿಲಕ್ಷಣ ರೀತಿಯಿಂದ ನಡೆದದ್ದನ್ನು ನೋಡಿ ಜನರು ಬಾದಶಹನ ಬುದ್ಧಿಯು ಭ್ರಂಶವಾಯಿತೆಂತಲೂ, ಆತನು ರಾಮರಾಜನಿಗೆ ಹೆದರುವನೆಂತಲೂ ಭಾವಿಸಿ ಹತ್ತಿದರು. ಈ ಅಂಜುಬುರುಕತನದಿಂದ ರಾಮರಾಜನು ಮತ್ತಷ್ಟು ಸೆಟಿಯಲು, ಬಾದಶಹರ ಗೌರವಕ್ಕೆ ಬಾಧೆಬರುವದೆಂದು ತಿಳಿದು. ಬಾದಶಹರ ಮನಸ್ಸನ್ನು ತಿರುಗಿಸಲಿಕ್ಕೆ ಅವರ ವಿಶ್ವಾಸದ ಕೆಲವು ಜನರಿಗೆ ಸೂಚಿಸಿದರು. ಆದರೆ ಅಂದು ಬಾದಶಹನ ಮುಂದೆ ಯಾರ ಆಟವೂ ನಡೆಯಲಿಲ್ಲ. ಕಡೆಗೆ ಬಾದಶಹನು ತನ್ನ ಮನಸ್ಸಿನಂತೆ ಪತ್ರವನ್ನು ಬರೆದು ಸಿದ್ಧಮಾಡಿ, ಅದನ್ನು ಒಯ್ದು ರಾಮರಾಯನಿಗೆ ಕೊಡುವಂತೆ ರಣಮಸ್ತಖಾನನಿಗೆ ಆಜ್ಞಾಪಿಸಿದನು. ಅದಕ್ಕೆ ರಣಮಸ್ತಖಾನನು- “ಇಂಥ ಪತ್ರವನ್ನು ನಾನು ತಕ್ಕೊಂಡು ಹೋಗಿ ರಾಮರಾಜನಿಗೆ ಮುಟ್ಟಿಸುವದು ಬಹಳ

ಅಪಮಾನಕರವಾದದ್ದರಿಂದ. ಬಾದಶಹರು ದಯಮಾಡಿ ನನ್ನನ್ನು ಕಳಿಸಬಾರದು.” ಎಂದು ಪ್ರಾರ್ಥಿಸಿದನು. ಇದಕ್ಕಾಗಿ ಬಾದಶಹನು ರಣಮಸ್ತಖಾನನ ಮೇಲೆ ಸಿಟ್ಟಾಗಿ, ಕಡೆಗೆ ಬೇರೊಬ್ಬ ಸರದಾರನಿಗೆ ಆ ಪತ್ರವನ್ನು ರಾಮರಾಜನಿಗೆ ಒಯ್ಯು ಕೊಡುವಂತೆ ಆಜ್ಞಾಪಿಸಲಿಕ್ಕೆ ಸಹ ಹಿಂದುಮುಂದು ನೋಡಲಿಲ್ಲ.

ಬಾದಶಹನ ಈ ಕೃತಿಯಂತು ದರ್ಬಾರದ ಜನರ ಮನಸ್ಸಿಗೆ ಎಷ್ಟು ಮಾತ್ರವೂ ಬರಲಿಲ್ಲ. ಈ ಸಂಬಂಧದಿಂದ ಬಾದಶಹನು ಬಹಳ ಅನ್ಯಾಯ ಮಾಡಿದನೆಂದು ಅವರು ಬಾವಿಸಹತ್ತಿದರು. ಆದರೆ ಬಾದಶಹನ ಮುಂದೆ ಯಾರ ಆಟ ನಡೆಯುವದು ? ಅವರೆಲ್ಲರೂ ಬಾಯಿಮುಚ್ಚಿಕೊಂಡು ತೆಪ್ಪಗೆ ಕುಳಿತುಕೊಳ್ಳಬೇಕಾಯಿತು. ಇತ್ತ ಬಾದಶಹನು ಕಳಿಸಿದ ಸರದಾರನು ವಿಜಯನಗರಕ್ಕೆ ಹೋಗಿ, ರಾಮರಾಜನಿಗೆ ಪತ್ರವನ್ನು ಕೊಟ್ಟನು. ಪತ್ರದೊಳಗಿನ ಸಂಗತಿಯನ್ನು ಓದಿ ರಾಮರಾಜನಿಗೆ ಬಹಳ ಸಮಾಧಾನವಾಯಿತು. ರಾಮರಾಜನ ಗುಪ್ತಚಾರರೂ ಬಾದಶಹನ ಗುಪ್ತ ದರ್ಬಾರದಲ್ಲಿ ನಡೆದ ಸಂಗತಿಯನ್ನು ಹೇಳಿ, ಬಾದಶಹನು ರಣಮಸ್ತಖಾನನಿಗೆ ಕೆಲವು ದಿನ ದರ್ಬಾರಕ್ಕೆ ಬಾರದಿರುವಂತೆ ಆಜ್ಞಾಪಿಸಿದ್ದನ್ನು ತಿಳಿಸಿದ್ದನು. ಚಾರನ ಈ ಗುಪ್ತಮಾತನ್ನು ಕೇಳಿಯಂತು ರಾಮರಾಜನು, ತನಗೆ ಬಾದಶಹನು ಹೆದರುವನೆಂದು ಭಾವಿಸಿದನು. ಆ ಪತ್ರವನ್ನು ತಂದ ವಕೀಲನ ಮುಂದೆ ರಾಮರಾಜನು, ರಣಮಸ್ತಖಾನನನ್ನು ಬಹಳವಾಗಿ ನಿಂದಿಸಿದನು. ಆತನು ಆ ವಕೀಲನಿಗೆ, “ಒಬ್ಬ ಅನುಭವಿಕನಾದ ವಕೀಲನನ್ನೇ ಕಳಿಸಿಕೊಟ್ಟಿದ್ದರೆ, ಇಂಥ ಪ್ರಸಂಗವೇ ಬರುತ್ತಿದ್ದಿಲ್ಲ. ನಾನು ಮಾಡಿದ್ದು ಅನ್ಯಾಯವಲ್ಲ. ಅಂಥ ಪ್ರಸಂಗದಲ್ಲಿ ಬೇರೆ ಯಾರಿದ್ದರೂ ನನ್ನ ಹಾಗೆಯೇ ಮಾಡುತ್ತಿದ್ದರು. ನಮಗೆ ಸಂಶಯ ಬಂದಬಳಿಕ ಬುರುಕಿ ತೆಗೆಸಿ ನೋಡಿದರೆ ತಪ್ಪೇನು ? ವಿಜಾಪುರದ ಬಾದಶಹರೊಬ್ಬರು ನಮ್ಮ ಮಿತ್ರರಿರುವರು. ಆದರೆ ಅಹಮದನಗರ ಗೋವಳ ಕೊಂಡಗಳ ಬಾದಶಹರ ಸಂಗಡ ನಮ್ಮ ಮಿತ್ರತ್ವವಿಲ್ಲ. ವಿಜಾಪುರದವರ ಹೆಸರು ಹೇಳಿ ಬೇರೆ ಯಾರಾದರು ನಮ್ಮ ವಿರುದ್ಧ ಒಳಸಂಚು ನಡಿಸಿದ ಸಂಶಯ ಬಂದರೆ, ಅದರ ನಿವಾರಣವನ್ನು ನಾವು ಮಾಡಿಕೊಳ್ಳಬಾರದೋ?” ಎಂದು ಕೇಳಲು, ಹೊಸದಾಗಿ ಬಂದ ಆ ವಕೀಲನು- “ಅಲಬತ್, ಅಲಬತ್, ತಾವು ಸಂಶಯ ನಿವಾರಣವನ್ನು ಮಾಡಿಕೊಳ್ಳಲೇಬೇಕು. ಈ ಮಾತನ್ನು ಮನಸ್ಸಿನಲ್ಲಿ ತಂದು ಕೊಂಡೇ ಬಾದಶಹರು ನನ್ನನ್ನು ತಮ್ಮ ಬಳಿಗೆ ಕಳಿಸಿದ್ದಾರೆ. ತಾವು ಈಗ ಹೇಳುವ ಸಂಗತಿಗಳ ಮೇಲಿಂದ ತಮ್ಮ ಕಡೆಗೆ ಏನೂ ತಪ್ಪು ಇದ್ದಂತೆ ನನಗೆ ತೋರುವದಿಲ್ಲ. ತಮಗೆ ಒದಗಿದ ಪ್ರಸಂಗವೇ ಬಾದಶಹರಿಗೆ ಒದಗಿದ್ದರೆ, ಅವರೂ

ತಮ್ಮಂತೆಯೇ ನಡೆಯುತ್ತಿದ್ದರು. ರಣಮಸ್ತಖಾನನಂಥ ಏರಿಕೆಯ ರಕ್ತದ ತರುಣನನ್ನು ವಕೀಲನನ್ನಾಗಿ ಕಳಿಸತಕ್ಕದ್ದೇ ಇದ್ದಿಲ್ಲ; ಆದರೆ ಕೆಲವು ಅಂತಸ್ಕ ಮುರುವತ್ತುಗಳಿಂದ ಆತನನ್ನು ಬಾದಶಹರು ನಿಯಮಿಸಿ ಕಳಿಸಬೇಕಾಯಿತು. ನೆಟ್ಟಗಾಯಿತು, ಬಾದಶಹರಿಗೆ ರಣಮಸ್ತಖಾನನ ನಿಜವಾದ ಯೋಗ್ಯತೆಯು ಈಗಾದರೂ ಗೊತ್ತಾದದ್ದು ನೆಟ್ಟಗಾಯಿತು. ತಾವು ಹೇಳಿದ ಮಾತುಗಳನ್ನೆಲ್ಲ ನಾನು ಬಾದಶಹರ ಚರಣದಡೆಯಲ್ಲಿ ವಿಜ್ಞಾಪಿಸಿಕೊಳ್ಳುವೆನು. ತಾವೂ ಪತ್ರವನ್ನು ಬರೆದೆ ಬರೆಯುವಿರಿ. ಬೇಗನೆ ಪತ್ರವನ್ನು ಕೊಟ್ಟು ನನ್ನನ್ನು ದಾಟಹಾಕಬೇಕು ಎಂದು ಹೇಳಿದನು. ವಕೀಲನ ಈ ಮಾತುಗಳನ್ನು ಕೇಳಿ ರಾಮರಾಜನಿಗೆ ಬಹಳ ಸಮಾಧಾನವಾಯಿತು. ಆತನು ಆ ವಕೀಲನ ಮಾನ-ಮರ್ಯಾದೆಗಳನ್ನು ಅತ್ಯುತ್ತಮ ರೀತಿಯಿಂದ ಮಾಡಿದನು. ಪತ್ರೋತ್ತರವನ್ನಾದರೂ ಬೇಗನೆ ಬರೆದು ವಕೀಲನ ಕೈಯಲ್ಲಿ ಕೊಟ್ಟನು. ವಕೀಲನು ರಾಮರಾಜನ ಅನುಜ್ಞೆಯನ್ನು ಪಡೆದು ವಿಜಾಪುರಕ್ಕೆ ಹೋದನು.

ವಕೀಲನು ವಿಜಾಪುರಕ್ಕೆ ಹೋಗಿ ರಾಮರಾಜನ ಆ ಪತ್ರವನ್ನು ಬಾದಶಹನ ಕೈಯಲ್ಲಿ ಕೊಟ್ಟನು. ಬಾದಶಹನು ಅದನ್ನು ಏಕಾಂತದಲ್ಲಿ ಓದಿದನು. ಆ ಪತ್ರದಲ್ಲಿ ರಾಮರಾಜನು- “ಆ ತರುಣ ಸ್ತ್ರೀಯ ಲಜ್ಜಾಹರಣ ಮಾಡುವ ಉದ್ದೇಶವು ನಮ್ಮದಿದ್ದಿಲ್ಲ. ನಮ್ಮ ವಿರುದ್ಧವಾಗಿ ಒಳಸಂಚುಗಳು ನಡೆದು, ಗುಲುಬುರ್ಗಿಯ ಕಡೆಯಿಂದ ಅಹಮ್ಮದನಗರದ ಕಡೆಗೆ ಇವರು ಪತ್ರಗಳನ್ನು ಒಯ್ಯುತ್ತಾರೆಂಬ ಸಂಶಯವು ನಮಗೆ ಬಂದಿತು. ಹೀಗೆ ಒಳಸಂಚುಗಳು ನಡೆದಿರುವವೆಂದು ಅಲ್ಲಿದ್ದ ನಮ್ಮ ಗುಪ್ತಚಾರರು ನಮಗೆ ಹೇಳಿದ್ದರು ; ಆದ್ದರಿಂದ ಹಾಗೆ ನಾವು ಬುರುಕಿ ತೆಗೆದು ಶೋಧಿಸಿ ನೋಡಬೇಕಾಯಿತು. ನಮ್ಮ ಸ್ಥಿತಿಯಲ್ಲಿ ತಾವು ಇದ್ದರೆ, ತಾವೂ ನಮ್ಮ ಹಾಗೆಯೇ ನಡೆಯಬೇಕಾಗುತ್ತಿತ್ತು. ನಮಗೂ ತಮಗೂ ಸ್ನೇಹವಿರುತ್ತದೆ. ಅದನ್ನು ಮುರಿಯುವ ಇಚ್ಛೆಯು ನಮಗೆ ಎಳ್ಳಷ್ಟಾದರೂ ಇರುವದಿಲ್ಲ. ಆದರೆ ಅಷ್ಟಕ್ಕಾಗಿ ಸುಮ್ಮನೆ ತಮ್ಮ ಹೆಸರಿನಿಂದ ನಮ್ಮನ್ನು ಬೆದರಿಸಿ ಅನ್ಯರು ಬೇಕಾದ ಹಾಗೆ ಒಳಸಂಚುಗಳನ್ನು ನಡೆಸಿದರೆ, ತಾವು ಬೆದರಿ ಅವನ್ನು ನಡಿಸಿಕೊಡಬೇಕೆಂದು ನೀವು ಸರ್ವಥಾ ಹೇಳುವುದಿಲ್ಲೆಂಬ ನಂಬಿಗೆಯು ನಮಗೆ ಇರುತ್ತದೆ. ಹೀಗೆಂದು ನಾವು ನಿಮ್ಮ ತರುಣ ವಕೀಲರಿಗೆ ಬೇಕಾದಷ್ಟು ಹೇಳಿದೆವು. ಆದರೆ ಅವರು ನಮ್ಮ ದರ್ಬಾರದಲ್ಲಿ ನಮ್ಮ ಮುಂದೆ ನಮ್ಮ ತಿರಸ್ಕಾರವನ್ನು ಮಾಡಿದರು. ಆಗಲೇ ಅವರನ್ನು ಪ್ರತಿಬಂಧದಲ್ಲಿಡುತ್ತಿದ್ದೆವು; ಆದರೆ ತಮ್ಮ ಮೋರೆಯನ್ನು ನೋಡಿ ನಾವು ಹಾಗೆ ಮಾಡಲಿಲ್ಲ. ಆ ನಿಮ್ಮ ತರುಣ ವಕೀಲರು,

ನಿಮ್ಮ ಹೆಸರು ಹೇಳಿ ನಮ್ಮನ್ನು ಬಹಳವಾಗಿ ಗದ್ದರಿಸಿದರು; ನಾವುನಾಳೆ ವಿಜಾಪುರಕ್ಕೆಹೋಗಿ ಬಾದಶಹರಿಗೆ ಎಲ್ಲ ಸಂಗತಿಯನ್ನು ತಿಳಿಸಿದರೆ, ನಿಮ್ಮ ರಾಜ್ಯದ ಮೇಲೆ ದಂಡೆತ್ತಿ ಬರಲಿಕ್ಕೆ ವಿಳಂಬವಾಗದೆಂಬರ್ಥವನ್ನು ಸೂಚಿಸಿ ನಮ್ಮನ್ನು ಬೆದರಿಸುವ ಪ್ರಯತ್ನವನ್ನೂ ಒಂದೆರಡು ಸಾರೆ ಮಾಡಿದರು; ಆದರೆ ಅದರ ಕಡೆಗೆ ಲಕ್ಷ್ಯಗೊಡದೆ ನಮಗೆ ಯೋಗ್ಯವೆಂದು ತೋರಿದ ಮಾರ್ಗದಿಂದ ನಮ್ಮ ಸಂಶಯವನ್ನು ನಿವಾರಣವನ್ನು ನಾವು ಮಾಡಿಕೊಂಡು, ಕೂಡಲೇ ನಾವಾಗಿಯೇ ಆ ತರುಣಿಯನ್ನೂ, ಬೇರೆ ಜನರನ್ನೂ ಆ ನಿಮ್ಮ ವಕೀಲರಿಗೆ ಒಪ್ಪಿಸಿ ಬಿಟ್ಟೆವು. ಪುನಃ ನಮ್ಮ ರಾಜ್ಯದಲ್ಲಿ ಅವರ ಕೂದಲು ಕೊಂಕದಂತೆ ವ್ಯವಸ್ಥೆ ಮಾಡಿದೆವು. ಅವರ ಸಂರಕ್ಷಣಕ್ಕಾಗಿ ಜನರನ್ನು ಕೊಟ್ಟೆವು. ವಿಜಾಪುರದವರೆಗೆ ಸಹ ಅವರನ್ನು ಕಳುಸುವ ವ್ಯವಸ್ಥೆ ಮಾಡುವೆವೆಂದು ನಿಮ್ಮ ವಕೀಲರ ಮುಂದೆ ಹೇಳಿದೆವು. ಇದಲ್ಲದೆ, ಮೂರು ದಿನ ನಸುಕಿನಲ್ಲಿಯೇ ನಾವು ಸ್ವತಃ ನಿಮ್ಮ ವಕೀಲರ ಬಳಿಗೆ ಹೋಗಿ, ಅವರಿಗೆ ನಾನಾ ಪ್ರಕಾರದ ಆಶ್ವಾಸನೆಗಳನ್ನು ಕೊಟ್ಟೆವು; ಅದಕ್ಕೆ ಅವರು ಒಪ್ಪಿಗೆಯನ್ನು ಇತ್ತರು ; ಆದರೆ ತಿರುಗಿ ಮತ್ತೇನು ಅವರ ಮನಸ್ಸಿನಲ್ಲಿ ಬಂದಿತೋ ಏನೋ ಅವರು ಸ್ವತಃ ತಮ್ಮ ತನಕ ಓಡಿ ಬಂದಿದ್ದಾರೆ! ತಾವು ಬಹು ಯೋಗ್ಯ ವಿಚಾರ ಮಾಡಿದಿರಿ. ಇಲ್ಲದಿದ್ದರೆ ವ್ಯರ್ಥವಾಗಿ ಉಭಯ ಪಕ್ಷಗಳ ಅರ್ಥಹಾನಿ ಪ್ರಾಣಹಾನಿಗಳಾಗಬೇಕಾಗುತ್ತಿತ್ತು. ತಾವು ತಿರುಗಿ ವಕೀಲರನ್ನು ಕಳಿಸುವಾಗ ಯೋಗ್ಯ ಮನುಷ್ಯನನ್ನು ಕಳಿಸುವ ವ್ಯವಸ್ಥೆಯಾಗಬೇಕು. ಹೆಚ್ಚಿಗೆ ಏನೂ ಇಲ್ಲ.” ಇತ್ಯಾದಿ ಸಂಗತಿಗಳನ್ನು ಬರೆದು ನಂತರ ಕಡೆಗೆ ವಿನೋದದಿಂದ— “ಇದೆಲ್ಲ ಕಾಮ ದೇವರ ಆಟವಿರುತ್ತದೆ. ನೀವು ನಿಮ್ಮ ವಕೀಲರ ಲಗ್ನವನ್ನು ಆ ಕುಮಾರಿಯೊಡನೆ ಮಾಡಿರಿ; ಅಂದರೆ ನಮ್ಮ ಮೇಲಿನ ನಿಮ್ಮ ವಕೀಲರ ಸಿಟ್ಟು ಶಾಂತವಾಗುವದು ಅವರಿಬ್ಬರ ವಿವಾಹವು ಅವರಿಬ್ಬರಿಗೂ ಬಹು ಇಷ್ಟವಾಗುವದೆಂಬದು, ಇಲ್ಲಿರುವಾಗ ಅವರ ವರ್ತನೆಯಿಂದ ನಮಗೆ ನಂಬಿಗೆಯಾಗಿದೆ. ಆ ವಿವಾಹಕ್ಕೆ ನಮ್ಮನ್ನು ಕರಿಸಿದರೆ, ನಾವು ಬಹಳ ಸಂತೋಷದಿಂದ ಬಂದು ಅಕ್ಷತೆಯನ್ನು ಹಾಕುವೆವು. ನಿಮ್ಮ ವಕೀಲನ ಮೇಲೆ ನಮ್ಮ ಪ್ರೇಮವು ವಿಶೇಷವಾಗಿರುತ್ತದೆ. ಅವರಲ್ಲಿ ತಾರುಣ್ಯದ ರಂಗು ಬಹಳವಿರುತ್ತದೆಂಬ ದಿಷ್ಟೇ ಅವರಲ್ಲಿಯ ದೋಷವು; ಆದರೆ ಕಾಲಾಂತರದಿಂದ ಅದು ಹೊರಟು ಹೋಗಬಹುದು. ಅವರ ಮೇಲೆ ತಾವು ಸಿಟ್ಟಾಗಿರುವರೆಂದು ಕೇಳಿದ್ದೇವೆ. ಆದರೆ ಹಾಗೆ ಮಾಡದೆ, ಈವರೆಗೆ ಮಾಡಿದ ಅವರ ಚಾಕರಿಗೆ ಲಕ್ಷ್ಯಗೊಟ್ಟು ಅವರಿಗೆ ಪತ್ನಿಯನ್ನು ದೊರಕಿಸಿಕೊಡತಕ್ಕದ್ದು. ಅದರಂಥೆ ಅವರ

ಪದವಿಯನ್ನಾದರೂ ಹೆಚ್ಚಿಸತಕ್ಕದ್ದು. ಅವರಿಗೆ ಸರದಾರ ಪದವಿಯನ್ನು ಕೊಡಬೇಕು ಎಂದು ನಾವು ಮನಃಪೂರ್ವಕವಾಗಿ ಶಿಫಾರಸು ಮಾಡುತ್ತೇವೆ. ನಮ್ಮ ಪದರಿನಲ್ಲಿ ಅವರು ಇರುತ್ತಿದ್ದರೆ, ನಾವು ಹಾಗೆ ನಿಶ್ಚಯವಾಗಿ ಮಾಡುತ್ತಿದ್ದೆವು.”

ಹೀಗೆ ಪತ್ರದ ಕಡೆಯಲ್ಲಿ ಬರೆದಿದ್ದ ವಿನೋದದ ಮಾತುಗಳನ್ನು ಓದಿದ ಕೂಡಲೇ ಬಾದಶಹನಿಗೆ ನಗೆ ಬಂದಿತು. ಆತನು ರಣಮಸ್ತಖಾನನನ್ನು ಕರೆಸಿಕೊಂಡು ಪತ್ರವನ್ನು ಓದಿ ತೋರಿಸಿದನು. ಆಮೇಲೆ ಮತ್ತೆ ಗುಪ್ತಾಯೋಚನೆಗಳಾದವು. ಬಳಿಕ ಬಾದಶಹನು ಮತ್ತೆ ದರ್ಬಾರು ಸೇರಿಸಿ-ರಾಮರಾಜನ ಪತ್ರವು ಬಂದು ಅದರಿಂದ ಬಾದಶಹರ ಸಮಾಧಾನವಾಗಿರುತ್ತದೆ. ಆ ಸಂಬಂಧದಿಂದ ಇನ್ನು ಮಾಡತಕ್ಕದ್ದೇನೂ ಉಳಿಯಲಿಲ್ಲ. ಇದು ರಣಮಸ್ತಖಾನನ ಕಾರಣವಿಲ್ಲದ ಉತಾವಳಿಯ ಪರಿಣಾಮವಾದದ್ದರಿಂದ, ಆತನು ಇನ್ನುಮೇಲೆ ತನ್ನ ಸ್ಥಿತಿಯನ್ನು ಸುಧಾರಿಸಿಕೊಳ್ಳತಕ್ಕದ್ದು. ಈಗ ನಾವು ಪುನಃ ಆತನನ್ನು ವಕೀಲನನ್ನಾಗಿ ವಿಜಯನಗರಕ್ಕೆ ಕಳಿಸುತ್ತೇವೆ; ಆದರೆ ಆತನೊಬ್ಬನ ಮೇಲೆ ನಮ್ಮ ವಿಶ್ವಾಸವಾಗದ್ದರಿಂದ, ಆತನ ಮೇಲೆ ಕಣ್ಣಿಡುವದಕ್ಕಾಗಿ ಖಾನಖಾನಾನ ಮಹಮೂದಖಾನ್ ಎಂಬವನನ್ನು ಕಳಿಸಿಕೊಡುವೆವು. ಖಾನಖಾನಾನನೇ ಮುಖ್ಯನು; ರಣಮಸ್ತಖಾನನು ಆತನ ಕೈ ಕೆಳಗಿನವನಾಗಿ ನಡೆಯತಕ್ಕದ್ದು, ಎಂದು ಜಾಹೀರು ಮಾಡಿದನು. ಇದರಿಂದ ದರ್ಬಾರದ ಜನರ, ವಿಶೇಷವಾಗಿ ತರುಣರ ಉತ್ಸಾಹವು ಕಡಿಮೆಯಾಯಿತು. ಹೀಗೆ ಮಾಡಿದ್ದರಿಂದ ಬರಿಯ ವಿಚಾರಪುರದ ಬಾದಶಹನದಷ್ಟೇ ಅಲ್ಲ, ಇಡೀ ಮುಸಲಮಾನ ಬಾದಶಹರ ಮಹತ್ವವು ಕಡಿಮೆಯಾಗಿ, ಇದರಿಂದ ರಾಮರಾಜನು ಮತ್ತಷ್ಟು ಏರುವನೆಂದು ಆ ತರುಣರು ತಿಳಿಕೊಂಡರು. ರಣಮಸ್ತಖಾನನ ಗೌರವವನ್ನೇ ಕಡಿಮೆ ಮಾಡತಕ್ಕದ್ದರೆ ಹೀಗೆ ದರ್ಬಾರದಲ್ಲಿ ಮಾಡದೆ, ಬಾದಶಹನು ಗುಪ್ತರೀತಿಯಿಂದ ಮಾಡತಕ್ಕದ್ದಿತ್ತೆಂದು ಅವರು ತಮ್ಮೊಳಗೆ ಮಾತಾಡಿಕೊಳ್ಳತೊಡಗಿದರು. ಅದರಂತೆ ಈಗ ಮೇಲೆಯೊಬ್ಬರನ್ನು ನಿಯಮಿಸಿ ಪುನಃ ರಣಮಸ್ತಖಾನನನ್ನು ವಿಚಾರಪುರದ ವಕೀಲನನ್ನಾಗಿ ನಿಯಮಿಸಿ ಕಳಿಸಿದ್ದು ನೆಟ್ಟಗಾಗಲಿಲ್ಲೆಂದು ತರುಣರ ಮತವಾಯಿತು. ಕೆಲವರು ವೃದ್ಧರಿಗೂ, ವಿಚಾರವಂತರಿಗೂ ಮಾತ್ರ ಬಾದಶಹನ ಕೃತಿಯು ಸಮರ್ಪಕವಾಗಿ ತೋರಿತು. ಇಷ್ಟು ಕ್ಷುಲ್ಲಕ ಕಾರಣಕ್ಕಾಗಿ ಉಭಯ ಪಕ್ಷದ ಅರ್ಥಹಾನಿ-ಪ್ರಾಣಹಾನಿಗಳನ್ನು ಮಾಡಗೊಡೆಯಿದ್ದದ್ದು ಬಹುಯೋಗ್ಯವಾಯಿತೆಂದು ಅವರು ಭಾವಿಸಿದರು. ರಣಮಸ್ತಖಾನನ ಮೇಲೆ ಒಬ್ಬ ತಿಳುವಳಿಕೆಯ ವಕೀಲನನ್ನು ಕಳಿಸಿದ್ದೂ ಅವರಿಗೆ ಸಮರ್ಪಕವಾಗೆ ತೋರಿತು.

ಸ್ವತಃ ರಣಮಸ್ತುಖಾನನಿಗೆ ಬಾದಶಹನ ಈ ಕೃತಿಯು ಸ್ವಾಭಾವಿಕವಾಗಿಯೇ ಸೇರಲಿಲ್ಲ. ಆತನು ಬಾದಶಹರಿಗೆ-ನನ್ನ ಮಾನಹಾನಿಯನ್ನು ಇಷ್ಟು ಮಾಡಬಾರದೆಂತಲೂ, ನನ್ನನ್ನು ತಿರುಗಿ ವಿಜಯನಗರಕ್ಕಾದರೂ ಕಳಿಸಬಾರದೆಂತಲೂ, ವಿಜಾಪುರದಲ್ಲಿ ತಮ್ಮ ಬಳಿಯಲ್ಲಿಯೇ ನನ್ನನ್ನು ಇಟ್ಟುಕೊಳ್ಳರೆಂತಲೂ ಬಹಳವಾಗಿ ಹೇಳಿಕೊಂಡನು. ಆದರೆ ಬಾದಶಹನು ಆತನ ಮಾತನ್ನು ಕೇಳಲಿಲ್ಲ. ನನ್ನ ಅಪ್ಪಣೆಯನ್ನು ನೀನು ಪಾಲಿಸಬೇಕೆಂದು ನಿಷ್ಕರವಾಗಿ ಹೇಳಿದನು. ಅದರಿಂದ ರಣಮಸ್ತುಖಾನನಿಗೆ ವಿಜಯನಗರಕ್ಕೆ ಹೋದಹೊರತು ಎರಡನೆಯ ಮಾರ್ಗವೇ ಉಳಿಯದಾಗಲು, ಅವನು ಸುಮ್ಮನೆ ಅದಕ್ಕೆ ಒಪ್ಪಿಕೊಂಡನು. ರಣಮಸ್ತುಖಾನನ ಸಂಗಡ ಖಾನಖಾನನ ಮಹಮೂದಖಾನನೂ ಹೊರಟನು ಅವರಿಬ್ಬರೂ ವಿಜಯನಗರಕ್ಕೆ ಬಂದರು. ರಣಮಸ್ತುಖಾನನು ಬಹಳ ಲಜ್ಜೆಯಿಂದ ಕುಂಜವನವನ್ನು ಪ್ರವೇಶಿಸಿದನು. ಪಾಪ ಏನು ಮಾಡ್ಯಾನು ! ಬರುವಾಗ ವಿಜಾಪುರದಲ್ಲಿ ನೂರಜಹಾನಳನ್ನು ಕಾಣಲಿಕ್ಕೆ ಸಹ ಆತನಿಗೆ ಸಂಧಿಯು ದೊರೆಯಲಿಲ್ಲ. ಆದರೆ ಆಕೆಯು ತನ್ನ ಪ್ರತಿಜ್ಞೆಯಂತೆ ನಿಶ್ಚಯವಾಗಿ ನಡೆಯುವಳೆಂಬ ನಂಬಿಗೆಯು ಆತನಿಗಿತ್ತು. ವಿಜಾಪುರಕ್ಕೆ ಹೋದನಂತರ ಆಕೆಯ ಸಂಗಡ ಪ್ರತ್ಯಕ್ಷ ಮಾತಾಡುವದಂತು ಇರಲಿ, ಆಕೆಗೆ ಪತ್ರ ಬರೆದು ಕಳಿಸಲಿಕ್ಕೆ ಸಹ ರಣಮಸ್ತುಖಾನನಿಗೆ ಅನುಕೂಲವಾಗಲಿಲ್ಲ. ಆತನು ತಿರುಗಿ ವಿಜಯನಗರಕ್ಕೆ ಬರಲಿಕ್ಕೆ ತಿಂಗಳ ಮೇಲೆ ಹಿಡಿಯಿತು. ಈ ಅವಧಿಯಲ್ಲಿ ಆತನು ತನ್ನ ತಾಯಿಗೆ ಪತ್ರ ಹಾಕಿದ್ದನು. ಆತನ ತಾಯಿಯ ಕಡೆಯಿಂದಲೂ ಆತನಿಗೆ ಪತ್ರಗಳು ಬಂದಿದ್ದವು. ರಣಮಸ್ತುಖಾನನು ಕುಂಜವನಕ್ಕೆ ಬಂದ ಕೂಡಲೆ ಆತನು ಮೊದಲು ತನ್ನ ತಾಯಿಯ ದರ್ಶನ ಮಾಡಿಕೊಂಡು ಅಕೆಯ ಚರಣಕ್ಕೆರಗಿದನು, ಮಗನನ್ನು ನೋಡಿ ತಾಯಿಗೆ ಬಹಳಸಂತೋಷವಾದರೂ, ಬಾದಶಹನಿಂದ ಆತನು ನಿರಾಕರಿಸಲ್ಪಟ್ಟಿದ್ದಕ್ಕಾಗಿ ಆಕೆಯು ದುಃಖಿತಳಾಗಿದ್ದಳು. ರಣಮಸ್ತುಖಾನನು ವಿಜಾಪುರದ ದರ್ಬಾರದಲ್ಲಿ ನಡೆದ ಸಂಗತಿಗಳನ್ನು ಒಂದುಳಿಯದಂಥೆ ಯಥಾವತ್ತಾಗಿ ತಾಯಿಯ ಮುಂದೆ ಹೇಳಿ, ತನ್ನ ಅಪಮಾನವು ಬಹಳವಾಯಿತೆಂದು ಆಕೆಯ ಮುಂದೆ ಆಡಿತೋರಿಸಿದನು. ಇನ್ನು ಮೇಲೆ ರಾಮರಾಜನು ನನ್ನನ್ನು ನಿರಾಕರಿಸುವನೆಂಬುದನ್ನು ಆತನು ತನ್ನ ತಾಯಿಯ ಮುಂದೆ ಹೇಳದೆಯಿರಲಿಲ್ಲ.

೧೮ನೆಯ ಪ್ರಕರಣ

ಒಳಸಂಚು

ಬಾದಶಹನು ಕಳಿಸಿದ ಇಬ್ಬರೂ ವಕೀಲರಿಗೆ ಇರಲಿಕ್ಕೆ ಕುಂಜವನವು ಸಾಲುವಂತಿದ್ದಿಲ್ಲ; ಆದ್ದರಿಂದ ರಾಮರಾಜನು ಖಾನಖಾನಾನ ಮಹಮೂದಖಾನನಿಗೆ ಬೇರೆ ಸ್ಥಳವನ್ನು ಇರಲಿಕ್ಕೆ ಕೊಟ್ಟು, ರಣಮಸ್ತಖಾನನನ್ನು ಕುಂಜವನದಲ್ಲಿಯೇ ಇರಗೊಟ್ಟನು. ಇದೊಂದು ಪರಿಯಿಂದ ರಣಮಸ್ತಖಾನನಿಗೆ ಯಾರ ಉಪದ್ರವವೂ ಇಲ್ಲದೆ ಸ್ವತಂತ್ರದಿಂದ ಇರಲಿಕ್ಕೆ ಅನುಕೂಲವಾಯಿತು; ಆದರೆ ವಿಜಾಪುರದಿಂದ ಬಂದಂದಿನಿಂದ ಆತನ ವೃತ್ತಿಯಲ್ಲಿ ಬಹಳ ಹೆಚ್ಚು ಕಡಿಮೆಯಾಗಿತ್ತು. ರಣಮಸ್ತಖಾನನು ವಿಜಾಪುರದಿಂದ ಬಂದಕೂಡಲೆ ಆತನನ್ನು ರಾಮರಾಜನು ಬುದ್ಧಿ ಪೂರ್ವಕವಾಗಿ ಒಮ್ಮೆ ತನ್ನ ಬಳಿಗೆ ಕರೆಸಿಕೊಂಡು, ಏಕಾಂತದಲ್ಲಿ ಆತನನ್ನು ಕುರಿತು-ಆದ ಮಾತಿನ ಸಲುವಾಗಿ ನಾನು ಎಷ್ಟು ಮಾತ್ರವೂ ಮನಸ್ಸಿನಲ್ಲಿ ಸಿಟ್ಟು ಹಿಡಿದಿರುವದಿಲ್ಲ. ನಿಮ್ಮ ಈಗಿನ ವಯಸ್ಸಿನಲ್ಲಿ ಇಂಥ ತಪ್ಪುಗಳು ಆಗತಕ್ಕವೇ; ಆದ್ದರಿಂದ ನಾನು ಎಲ್ಲ ಸಂಗತಿಗಳನ್ನು ಮರೆತು ಬಿಟ್ಟಂತೆ, ನೀವೂ ಮರೆತು ಬಿಡಿರಿ. ನಿಮ್ಮ ವಿಷಯವಾಗಿ ನನ್ನ ಅಭಿಪ್ರಾಯವೇನಿರುತ್ತದೆಂಬದನ್ನು ನಾನು ಬಾದಶಹರಿಗೆ ಬರೆದು ತಿಳಿಸಿದ್ದೆನು ಅವರು ನನ್ನ ಪತ್ರದಂತೆ ನಿಮ್ಮ ಮದುವೆಯನ್ನು ಮಾಡಿಕೊಡತಕ್ಕದ್ದಿತ್ತು. ನಿಮ್ಮ ಅಧಿಕಾರವನ್ನಾದರೂ ಹೆಚ್ಚಿಸ ತಕ್ಕದ್ದಿತ್ತು; ಆದರೆ ಹಾಗೆ ಮಾಡದೆಯಿದದ್ದಕ್ಕಾಗಿ ನನಗೆ ಬಹಳ ಆಶ್ಚರ್ಯವಾಗಿದೆ. ನನ್ನ ಪದರಿನಲ್ಲಿ ನೀವು ಇರುತ್ತಿದ್ದರೆ ನಿಶ್ಚಯವಾಗಿ ನಿಮ್ಮ ಲಗ್ನವನ್ನು ಮಾಡಿಕೊಟ್ಟು, ನಿಮ್ಮ ಪದವಿಯನ್ನು ಹೆಚ್ಚಿಸುತ್ತಿದ್ದೆನು. ಯಾಕೆಂದರೆ, ರಾಜಕಾರಣದ ದೃಷ್ಟಿಯಿಂದ ನಿಮ್ಮ ನಡತೆಯು ಯೋಗ್ಯವಲ್ಲದಿದ್ದರೂ ರಾಜ್ಯದ ಗೌರವ ಕಾಯುವ ದೃಷ್ಟಿಯಿಂದ ಅದು ಯೋಗ್ಯವಾದದ್ದೇ ಇತ್ತೆಂಬದನ್ನು ನಾನು ಬಲ್ಲೆನು. ನಿಮಗೆ ಜಾಗರೂಕರಾಗಿರುವ ಬಗ್ಗೆ ಸೂಚನೆ ಕೊಡುವದಕ್ಕಿಂತ ಹೆಚ್ಚಿನ ಕೆಲಸವನ್ನೇನು ಬಾದಶಹರು ಮಾಡತಕ್ಕದ್ದಿಲ್ಲ. ನಾನು ನಿಮ್ಮ ವಯಸ್ಸಿನಲ್ಲಿರುವಾಗ ನನ್ನ ಸ್ವಭಾವವು ನಿಮ್ಮಂತೆಯೇ ಇತ್ತು ; ಆದರಿಂದ ನೀವು ಮನಸ್ಸಿನಲ್ಲಿ

ಖಿನ್ನರಾಗಬೇಡಿರಿ. ನಿಮ್ಮಂಥ ತರುಣನೂ, ಉತ್ಸಾಹಶಾಲಿಯೂ ಆದವನು ನನ್ನ ಬಳಿಯಲ್ಲಿದ್ದರೆ, ಆತನನ್ನು ಸೈನ್ಯದ ಮೇಲೆ ನಿಯಮಿಸುತ್ತಿದ್ದೆನು. ನಿಮ್ಮ ಶೌರ್ಯವನ್ನೂ ನಿಮ್ಮ ತೇಜಸ್ಸನ್ನೂ ನಾನು ಬಲ್ಲೆನು. ಒಟ್ಟಿನಮೇಲೆ, ನಿಮ್ಮ ವೃತ್ತಿಯನ್ನೆಲ್ಲ ನಾನು ಮನಸ್ಸಿನಲ್ಲಿ ತಂದರೆ, ನಾನು ನಿಮ್ಮಷ್ಟು ವಯಸ್ಸಿನಲ್ಲಿದ್ದಾಗಿನ ನನ್ನ ವೃತ್ತಿಯ ಸ್ಮರಣವು ಅಚ್ಚಳಿಯದೆ ನನಗೆ ಆಗುತ್ತದೆ; ಕನ್ನಡಿಯಲ್ಲಿ ನೋಡಿದಹಾಗೆ ಅದು ನನಗೆ ಸ್ಪಷ್ಟವಾಗಿ ಕಾಣುವದು, ಎಂದು ಹೇಳಿದನು. ರಾಮರಾಜನ ಈ ಮಾತುಗಳನ್ನು ಕೇಳಿ ರಣಮಸ್ತಖಾನನಿಗೆ ವಿಷಾದವಾಯಿತೋ, ಸಿಟ್ಟುಬಂತೋ, ಸಂತೋಷವಾಯಿತೋ ಎಂಬದನ್ನು ಹೇಳಲಿಕ್ಕೆ ಬರುವ ಹಾಗಿದ್ದಿಲ್ಲ. ಯಾಕೆಂದರೆ ಅವನ ಮುಖಚರ್ಯದಲ್ಲಿ ಯಾವ ವಿಕಾರವೂ ತೋರುತ್ತಿದ್ದಿಲ್ಲ. ಬಾದಶಹನು ತನಗೆ ಬುದ್ಧಿಗಲಿಸಿದ್ದರಿಂದ ರಣಮಸ್ತಖಾನನನಿಗೆ ಬಹಳ ವಿಷಾದವಾಗಿತ್ತು. ರಾಮರಾಜನಿಗೆ ಪ್ರತ್ಯುತ್ತರವಾಗಿ ಏನೂ ಮಾತಾಡದೆ, ಅವನಿಗೆ ಅನುಕೂಲವಾಗುವಂತೆ ಬರಿಯ ಗೋಣು ಆಡಿಸಿ ರಣಮಸ್ತಖಾನನು ಕುಂಜವನಕ್ಕೆ ಹೊರಟುಹೋದನು.

ವಿಜಾಪುರದಿಂದ ಬಂದಂದಿನಿಂದ ರಣಮಸ್ತಖಾನನ ವೃತ್ತಿಯು ಬಹಳ ಉದಾಸೀನವಾಯಿತು. ಆತನು ಬಹುತರ ಯಾರ ಸಂಗಡವೂ ವಿಶೇಷ ಮಾತಾಡದಾದನು. ತನ್ನ ತಾಯಿಯ ಸಂಗಡ ಸಹ ಆತನು ಹೆಚ್ಚು ಮಾತಾಡುತ್ತಿದ್ದಿಲ್ಲ. ಆಕೆಯಾಗಿಯೇ ಆತನನ್ನು ಕರೆದುಕೊಂಡು ಹೋಗಿ ಏನಾದರೂ ಕೇಳಿದರೆ ನಾಲ್ಕು ಮಾತುಗಳನ್ನು ಆಡುತ್ತಿದ್ದನು. ಮೊದಲಿನಂತೆ ಆತನು ಆದದ್ದನ್ನೆಲ್ಲ ಒಂದುಳಿಯದಂತೆ ತಾಯಿಯ ಮುಂದೆ ಹೇಳಿ, ಏನು ಮಾಡಬೇಕಾದದ್ದನ್ನು ತಾಯಿಯನ್ನು ಕೇಳಿ ಮಾಡದಾದನು. ಆತನು ಈಗ ಏಕಾಂತದಲ್ಲಿ ಬಹಳ ಹೊತ್ತುಗಳೆಯಹತ್ತಿದನು. ತಾಸು ತಾಸು, ಮೂರು ಮೂರು ತಾಸು ಕುಂಜವನದಲ್ಲಿ ಆತನು ಕುಳಿತುಕೊಂಡು, ಇಲ್ಲವೆ ಪುಷ್ಕರಣಿಯ ದಂಡೆಗುಂಟ ತಿರುಗಾಡಿ ಕಾಲಹರಣ ಮಾಡುತ್ತಿದ್ದನು. ಆದ್ದರಿಂದ ಬಾದಶಹನಿಂದಾದ ಅಪಮಾನವು ಈತನ ಮನಸ್ಸಿಗೆ ಬಹಳ ಹೊತ್ತಿತ್ತೆಂದು ಬಹುತರ ಎಲ್ಲರೂ ತರ್ಕಿಸಹತ್ತಿದರು. ಲೈಲಿಯೂ ಆತನ ತಾಯಿಯೂ ಮಾತ್ರ ಹೀಗಾಗಲಿಕ್ಕೆ ಬೇರೆಕಾರಣವನ್ನು ಕಲ್ಪಿಸಿದರು. ನೂರಜಹಾನಳ ಮೇಲೆ ಈತನ ಪ್ರೇಮವು ವಿಶೇಷವಾಗಿದ್ದು, ಆಕೆಯು ಪ್ರಾಪ್ತವಾಗುವದು ಅಶಕ್ಯವಾಗಿ ತೋರುವದರಿಂದ ಅಪಮಾನವೊಂದು ಕೂಡಿತೆಂತಲೂ ಅವರು ತಿಳಿದರು. ನಿಜವಾದ ಕಾರಣವು ಇಂಥದೇ ಎಂದು ಯಾರಿಗೂ ಗೊತ್ತಾಗುವ ಸಂಭವ ಇದ್ದಿಲ್ಲ. ಲೈಲಿಯು ರಣಮಸ್ತಖಾನನ ಮನಸ್ಸಿನಲ್ಲಿದ್ದದ್ದನ್ನು ತಿಳಿಸಿಕೊಳ್ಳುವದಕ್ಕಾಗಿ

ಪ್ರಯತ್ನ ಮಾಡುತ್ತಲಿದ್ದಳು. ಒಮ್ಮೆ ಆಕೆಯು ರಣಮಸ್ತಖಾನನನ್ನು ಕುರಿತು ಸಲಿಗೆಯಿಂದ - “ನೀವು ಇಷ್ಟು ಉದಾಸೀನರಾಗಿರುವ ಕಾರಣವೇನು? ನೂರಜಹಾನಳ ಚಿಂತೆಯು ನಿಮ್ಮನ್ನು ಬಾಧಿಸುವದೋ? ನಾನು ಒಮ್ಮೆ ವಿಜಾಪುರಕ್ಕೆ ಹೋಗಿ ನೂರಜಹಾನಳನ್ನು ಕಂಡು ಆಕೆಯ ಮನಸ್ಸಿನಲ್ಲಿದ್ದದ್ದನ್ನು ತಿಳಿಕೊಂಡು ಬರಲೇನು? ಅಥವಾ ನೂರಜಹಾನಳದಾದರೂ ಏನು ಪ್ರತಿಷ್ಠೆಯು? ಆಕೆಯಿಲ್ಲದಿದ್ದರೆ ಆಕೆಯಂಥ ನೂರಾರು ಮಂದಿ ತರುಣಿಯರು ನಿಮ್ಮ ಕಾಲಮೇಲೆ ಉರುಳಾಡುತ್ತ ಬಂದಾರು.” ಎಂದು ನುಡಿಯಲು, ರಣಮಸ್ತಖಾನನು ಸುಮ್ಮನೆ ಮುಗುಳುನಗೆ ನಕ್ಕನು ಮಾತ್ರ ; ಬಾಯಿಂದ ಪಿಟ್ಟೆಂದು ಮಾತಾಡಲಿಲ್ಲ ! ಆಗ ಲೈಲಿಯು ನಿರಾಶೆಪಟ್ಟು, ಮಾಸಾಹೇಬರ ಬಳಿಗೆ ಹೋಗಿ-ನಿಮ್ಮ ಮಗನ ಮನಸ್ಸಿನೊಳಗಿದ್ದದ್ದನ್ನು ತಿಳಿಕೊಳ್ಳುವದು ಸುಲಭವಲ್ಲೆಂದು ಹೇಳಿದಳು. ಅದನ್ನು ಕೇಳಿ ಮಾಸಾಹೇಬರಿಗೆ ಬಹಳ ಅಸಮಾಧಾನವಾಯಿತು. ತಾವು ಸ್ವತಃ ಒಮ್ಮೆ ಮಗನನ್ನು ಕೇಳಿ ನೋಡಬೇಕೆಂದು ಅವರು ಮಾಡಿದರು. ಆದರೆ ಹಾಗೆ ಮಾಡಲಿಕ್ಕೆ ಅವರಿಗೆ ಒಮ್ಮೆಲೆ ಧೈರ್ಯವಾಗಲೊಲ್ಲದು. ಮಗನು ಮೊದಲಿನಂತೆ ಈಗ ಸರಳ ಮನಸ್ಸಿನಿಂದ ಮನಸ್ಸು ಬಿಚ್ಚಿ ತಮ್ಮ ಸಂಗಡ ಮಾತಾಡುವದಿಲ್ಲವಾದ್ದರಿಂದ, ಈಗ ತಾವು ಕೇಳಿದರೆ ಆತನು ಏನು ಉತ್ತರಕೊಡವನೋ ಎಂದು ಅವರು ಶಂಕಿಸಹತ್ತಿದರು; ಆದರೂ ತಾಯಿಯ ಕರುಳು ! ಕೇಳದೆ ಸುಮ್ಮನೆ ಹ್ಯಾಗೆ ಬಿಡಬೇಕು? ಮಾಸಾಹೇಬರು ಹಾಗೆಯೇ ನಾಲ್ಕೆಂಟು ದಿನ ಹೋಗಬಿಟ್ಟು, ಆಮೇಲೆ ಒಂದು ದಿನ ಮಗನನ್ನು ಕರಕೊಂಡು ಹೋಗಿ- “ಬಾಳಾ ರಣಮಸ್ತ, ನೀನು ಇಷ್ಟು ಉದಾಸೀನನು ಯಾಕಾಗಿರುವೆ ? ನಿನ್ನ ಮೋರೆಯ ಮೇಲಿನ ಕಳೆಯೇ ಹೋಯಿತಲ್ಲ ! ನಿನ್ನ ಮನಸ್ಸಿನಲ್ಲಿದ್ದದ್ದನ್ನು ನನ್ನ ಮುಂದೆ ಹೇಳುವದಿಲ್ಲವೇ?” ಎಂದು ಅತ್ಯಂತ ಕಾರುಣ್ಯದಿಂದ ಕೇಳಿದರೂ ರಣಮಸ್ತಖಾನನು ಉತ್ತರಕೊಡದೆ ಬಹಳ ಹೊತ್ತು ಸುಮ್ಮನೆ ಕುಳಿತುಕೊಂಡನು. ಅದನ್ನು ನೋಡಿ ಮಾಸಾಹೇಬರ ನೇತ್ರಗಳು ಅಶ್ರುಪೂರ್ಣವಾಗಲು. ಅವರು ಗದ್ಗದ ಸ್ವರದಿಂದ ಮತ್ತೆ ಮಗನನ್ನು ಕುರಿತು-“ಮಾತಾಡುವದಿಲ್ಲೇನಪ್ಪಾ ? ರಣಮಸ್ತ, ಮಾತಾಡುವದಿಲ್ಲವೆ ? ನೀನು ಹೀಗೆ ಉದಾಸೀನ ಮಾಡಿದ ಬಳಿಕ ನನ್ನನ್ನು ಕೇಳುವವರಾರು ? ನಿನ್ನ ಸ್ಥಿತಿಯನ್ನು ನೋಡಿ ನನಗೆ ಅನ್ನವು ಸವಿಹತ್ತುವದಿಲ್ಲ. ಅಲ್ಲಾನ ಧ್ಯಾನದಲ್ಲಿಯೂ ಮನಸ್ಸು ನಿಲ್ಲದಾಗಿದೆ.” ಅನ್ನಲು, ರಣಮಸ್ತಖಾನನು ತಟ್ಟನೆ ತಾಯಿಯನ್ನು ಕುರಿತು-ಮಾಸಾಹೇಬ, ನಿಜವಾಗಿಯೆಂದರೆ, ನನ್ನ ಮನಸ್ಸಿನ ಅಸಮಾಧಾನಕ್ಕೆ ಬೇರೆ ಕಾರಣವೇನೂ ಇಲ್ಲವೇ ಇಲ್ಲ. ಅಂದಬಳಿಕ ನಾನೇನು

ಕಾರಣವನ್ನು ಹೇಳಲಿ ? ನನ್ನ ಮನಸ್ಸಿನ ಅಸಮಾಧಾನದ ಕಾರಣವನ್ನು ನಿಮ್ಮ ಮುಂದೆ ಈ ಮೊದಲೇ ಹೇಳಿಬಿಟ್ಟಿದ್ದೇನೆ. ಬಾದಶಹರು ನನ್ನನ್ನು ಅವಮಾನ ಗೊಳಿಸಿದ್ದು ನನಗೆ ದುಸ್ಸಹವಾಗಿದೆ. ಇದರ ಹೊರತು ಬೇರೆ ಕಾರಣವೇನೂ ಇರುವದಿಲ್ಲ. ನಾನು ಆವೇಶದಿಂದ ಮುಂದಕ್ಕೆ ಸಾಗುತ್ತಿರುವಾಗ. ಬಾದಶಹರು ನನ್ನ ಕಾಲುಗಳನ್ನೇ ಮುರಿದಂತಾಯಿತು. ಮಹತ್ವಾಕಾಂಕ್ಷೆಗಳೆಲ್ಲ ಲಯವಾದವು. ಇನ್ನು ವಿಜಾಪುರ ರಾಜ್ಯದಲ್ಲಿ ಕೆಲಸ ಮಾಡದೆ ಬೇರೆದೊಂದು ರಾಜ್ಯದಲ್ಲಿ ಕೆಲಸಮಾಡಿ ದೈವವನ್ನು ಪರೀಕ್ಷಿಸಬೇಕೆಂದು ಮಾಡಿದ್ದೇನೆ ನನಗೆ ಏನೂ ತಿಳಿಯದಾಗಿದೆ. ಒಮ್ಮೊಮ್ಮೆಯಂತು ವಿಲಕ್ಷಣ ವಿಚಾರ ಮನಸ್ಸಿನಲ್ಲಿ ಬರುತ್ತವೆ. ನನ್ನ ಮನಸ್ಸಿನಲ್ಲಿದ್ದದ್ದನ್ನು ಈಗ ಸ್ಪಷ್ಟವಾಗಿ ಹೇಳಿದ್ದೇನೆ. ಇನ್ನು ಮೇಲೆ ನನ್ನನ್ನು ಏನೂ ಕೇಳಬೇಡಿರಿ. ಅದರಿಂದ ನನ್ನ ತಾಯಿಯು ತಿರುಗಿ ಏನು ಮಾತಾಡುವಳೆಂಬದರ ಹಾದಿಯನ್ನು ಸಹ ಆತನು ನೋಡಲಿಲ್ಲ.

ಮಗನು ಹೀಗೆ ತಟ್ಟನೆ ಹೊರಟುಹೋದದ್ದನ್ನು ನೋಡಿ ಮಾಸಾಹೇಬರಿಗೆ ಬಹಳ ಆಶ್ಚರ್ಯವಾಯಿತು. ಆದರೂ ಆವೇಶದ ಭರದಲ್ಲಿ ಹೋಗಿರುವನು; ಇನ್ನೊಮ್ಮೆ ಕರಿಸಿ ಸಮಾಧಾನದಿಂದ ನಾಲ್ಕು ಒಳ್ಳೆಯ ಮಾತುಗಳನ್ನು ಹೇಳಿದರೆ ಕೇಳುವೆನೆಂದು ಮಾಸಾಹೇಬರು ಸಮಾಧಾನ ಮಾಡಿಕೊಂಡರು. ಕೆಲವು ದಿವಸ ಆತನನ್ನು ಮಾತಾಡಿಸದೆ ಹಾಗೇ ಬಿಡಬೇಕೆಂದು ಅವರು ಮಗನ ಉಸಾಬರಿಯನ್ನು ಬಿಟ್ಟು ಬಿಟ್ಟರು ; ಆದರೆ ಅವರಿಂದ ಹಿತವಾಗಲಿಲ್ಲ. ರಣಮಸ್ತಖಾನನ ಸ್ಥಿತಿಯು ದಿನದಿನಕ್ಕೆ ಕೆಡುತ್ತ ಹೋಯಿತು. ಆತನು ರಾತ್ರಿಯಲ್ಲಿ ಸಹ ಮನಬಂದಂತೆ ತಿರುಗಹತ್ತಿದನು. ಅದನ್ನು ನೋಡಿ ಮಾತ್ರ ಮಾಸಾಹೇಬರು ಬಹಳ ಚಿಂತೆಗೊಳಗಾದರು. ಇನ್ನು ಮೇಲೆ ಮಗನನ್ನು ಹಾದಿಗೆ ಹಚ್ಚದಿದ್ದರೆ ಪರಿಣಾಮವಾಗದೆಂದು ಅವರು ತಿಳಕೊಂಡರು. ಲೈಲಿಯೊಡನೆ ಅವರ ಆಲೋಚನೆಗಳು ನಡೆದವು. ಬರಿಯ ಬಾದಶಹನ ಅಪಮಾನದಿಂದ ಹೀಗಾಗಿರದೆ, ನೂರಜಹಾನಳ ಹಳಬಂಡವೇ ಮಗನನ್ನು ಈ ಮನೆಗೆ ತಂದು ಬಿಟ್ಟಿತೆಂದು ಮಾಸಾಹೇಬರು ನಿಶ್ಚಯಿಸಿದರು. ನೂರಜಹಾನಳ ಸಂಬಂಧದಿಂದ ಏನಾದರೂ ಹೆಚ್ಚು ಕಡಿಮೆಯಾದ್ದರಿಂದ ಮಗನ ಸ್ಥಿತಿಯು ಹೀಗಾಗಿದೆ, ಆದ್ದರಿಂದ ನಾವಿಬ್ಬರೂ ವಿಜಾಪುರಕ್ಕೆ ಹೋಗಿ ನಿಜವಾದ ಸಂಗತಿಗಳನ್ನು ತಿಳಕೊಂಡು ಬರೋಣವೆಂದು ಮಾಸಾಹೇಬರು ಲೈಲಿಯೊಡನೆ ಆಲೋಚಿಸಿದರು. ಅವರ ಆಲೋಚನೆಯು ನಿಶ್ಚಿತವಾಯಿತು. ಆ ನಿರ್ಧಾರದ ಸ್ತ್ರೀಯು ಕೂಡಲೇ ಮಗನನ್ನು ಕರಿಸಿ, “ನಾನು ಲೈಲಿಯನ್ನು ಕರಕೊಂಡು ವಿಜಾಪುರಕ್ಕೆ ಹೋಗಿ ಎಲ್ಲ ಸಂಗತಿಗಳನ್ನು ತಿಳಕೊಂಡು

ಬರುತ್ತೇನೆ” ಎಂದು ಹೇಳಿದಳು. ತನ್ನ ತಾಯಿಯ ಕೈಯಿಂದ ಇನ್ನು ಯಾವ ಕೆಲಸವೂ ಆದೀತೆಂದು ರಣಮಸ್ತಖಾನನಿಗೆ ತೋರಲಿಲ್ಲ; ಆದ್ದರಿಂದ ಆತನು ಮಾಸಾಹೇಬರನ್ನು ಕುರಿತು- “ನೀವು ಹೋಗಿ ಮಾಡುವದೇನು? ಬಾದಶಹರು ತಮ್ಮ ಅಪ್ಪಣೆಯನ್ನು ಎಂದೂ ತಿರುಗಿಸುವವರಲ್ಲ. ಒಂದು ಪಕ್ಷದಲ್ಲಿ ಅವರು ತಮ್ಮ ಅಪ್ಪಣೆಯನ್ನು ತಿರುಗಿಸಿದರೂ, ಅದರಿಂದ ವಿಶೇಷ ಪ್ರಯೋಜನವಾಗದು. ಇದಲ್ಲದೆ ಇಲ್ಲಿ ಇರಲಿಕ್ಕೆ ಈಗ ನನ್ನ ಮನಸ್ಸೂ ಒಡಂಬಡುವದಿಲ್ಲ” ಅನ್ನಲು, ಮಾಸಾಹೇಬರು-ಏನೇ ಆಗಲಿ, ನಾವು ವಿಜಾಪುರಕ್ಕೆ ಹೋಗಿ ಬರುವತನಕ ನೀನು ಸ್ವಸ್ಥವಾಗಿರು. ಕೆಲಸವಾಗುವದಿಲ್ಲೆಂದು ಕಂಡುಬಂದರೆ, ಏನು ಮಾಡಬೇಕೆಂಬುದನ್ನು ನಾವಿಬ್ಬರೂ ಕೂಡಿ ಆಲೋಚಿಸೋಣ, ಎಂದು ಬಹಳ ಪ್ರಕಾರವಾಗಿ ಹೇಳಿ, ವಿಜಾಪುರಕ್ಕೆ ಹೋಗಲಿಕ್ಕೆ ಮಗನ ಅನುಮತಿಯನ್ನು ಪಡೆದರು. ರಣಮಸ್ತಖಾನನು ಸಂಗಡ ತಕ್ಕಷ್ಟು ಜನರನ್ನು ಕೊಡಲು, ಆ ನಿಶ್ಚಯದ ಸ್ವಭಾವದ ಹೆಣ್ಣುಮಗಳು ಲೈಲಿಯೊಡನೆ ವಿಜಾಪುರಕ್ಕೆ ಹೋದಳು.

ಮಾಸಾಹೇಬರು ವಿಜಾಪುರಕ್ಕೆ ಹೋದಬಳಿಕ ಇತ್ತ ರಣಮಸ್ತಖಾನನನ್ನು ಕೇಳುವವರೇ ಇಲ್ಲದಾಯಿತು. ಅವರು ಹೋದ ಮೂರು-ನಾಲ್ಕು ದಿನಗಳ ಮೇಲೆ ರಾಮರಾಜನು, ಹಿಂದಕ್ಕೆ ಒಮ್ಮೆ ಬಂದಂತೆ ನಸುಕಿನಲ್ಲಿ ಕುಂಜವನಕ್ಕೆ ಬಂದನು. ಆತನು ತಾನು ಬಂದ ಸುದ್ದಿಯನ್ನು ರಣಮಸ್ತಖಾನನಿಗೆ ಹೇಳಿಕಳಿಸಲು ಖಾನನು ಎದುರಿಗೆ ಬಂದು ರಾಮರಾಜನನ್ನು ವಿನಯದಿಂದ ಕರಕೊಂಡು ಹೋದನು. ಆಗ ರಾಮರಾಜನು ರಣಮಸ್ತಖಾನನಿಗೆ- “ಖಾನಸಾಹೇನ, ಪುನಃ ಕುಂಜವನವನ್ನು ನೋಡುವ ಹಾಗಾದ್ದರಿಂದ ಮತ್ತೆ ಬಂದೆನು; ಅದಕ್ಕೆ ನಿಮ್ಮ ಒಪ್ಪಿಗೆ ಇರುವದಷ್ಟೇ ?” ಎಂದು ಕೇಳಲು, ರಣಮಸ್ತಖಾನನು ಅತ್ಯಂತ ವಿನಯದಿಂದ-ಕುಂಜವನವು ತಮ್ಮದು, ನನ್ನ ಪರವಾನಿಗೆಯೇತಕ್ಕೆ ? ಅವಶ್ಯವಾಗಿ ಒಳಗೆ ಹೋಗಬಹುದು, ಎಂದು ಹೇಳಿದನು. ಅದಕ್ಕೆ ರಾಮರಾಜನು-ನಡೆಯಿರಿ, ನಾವಿಬ್ಬರೂ ಪುಷ್ಕರಣಿಯ ಕಡೆಗೆ ಹೋಗೋಣ. ನಿಮ್ಮೊಡನೆ ನಾನು ಕೆಲವು ಮಾತುಗಳನ್ನು ಆಡಬೇಕಾಗಿದೆ. ಏಕಾಂತಕ್ಕೆ ತಕ್ಕ ಸ್ಥಳವಿದ್ದರಿಂದ ಅತ್ತ ನೀವು ಬಂದರೆ ಎರಡೂ ಕೆಲಸಗಳಾಗುವವು, ಅನ್ನಲು ರಣಮಸ್ತಖಾನನು- “ನನ್ನೊಡನೆ ಯಾವಮಾತುಗಳನ್ನಾಡುವನೋ” ಎಂದು ಆಲೋಚಿಸುತ್ತ ರಾಮರಾಜನೊಡನೆ ಹೊರಟನು. ಆತನನ್ನು ಕಟ್ಟಿಕೊಂಡು ರಾಮರಾಜನು ಸಂದಿಗೊಂದಿಗಳು ಕೂಡ ಉಳಿಯದಂತೆ ಕುಂಜವನವನ್ನೆಲ್ಲ ತಿರುಗಿದನು. ಇವರಿಬ್ಬರು ಹೀಗೆ ತಿರುಗುವದನ್ನು ನೋಡಿ ರಣಮಸ್ತಖಾನನಿಗೆ ಜನರು ಆಶ್ಚರ್ಯಪಟ್ಟು, ತಮ್ಮೊಳಗೆ

ಗುಜುಗುಟ್ಟಹತ್ತಿದರು. ಕುಂಜವನದಲ್ಲಿ ಓಡಾಡುತ್ತಿರುವಾಗ ರಾಮರಾಜನು ರಣಮಸ್ತಖಾನನಿಗೆ-ನಾನು ನಿಮಗೆ ಮತ್ತೆ ಮತ್ತೆ ಹೇಳುವ ಕಾರಣವಿಲ್ಲ. ಹಿಂದಕ್ಕೆ ಆದದ್ದನ್ನು ನೀವು ಮನಸ್ಸಿನಲ್ಲಿ ಹಿಡಿಯಬೇಡಿರಿ. ನಿಮ್ಮನ್ನು ನೋಡಿದಾಗಿನಿಂದ ನಿಮ್ಮ ವಿಷಯವಾಗಿ ನನ್ನಲ್ಲಿ ಆದರವು ಉತ್ಪನ್ನವಾಗಿದೆ. ನಾನು ಬಾದಶಹರ ಕಡೆಗೆ ಕಳಿಸಿದ ಪತ್ರದಲ್ಲಿ ನಿಮಗೆ ಅನುಕೂಲವಾಗಿಯೇ ಬರೆದಿದ್ದೆನು. ಅವರು ಅದನ್ನು ನಿಮಗೆ ಹೇಳಿದರೋ ಇಲ್ಲವೋ ? ಅವರೇ ನಿಮ್ಮ ಲಗ್ನಮಾಡದೆ ಕಳಿಸಿದ್ದಕ್ಕಾಗಿಯೂ, ನಿಮ್ಮ ಮೇಲೆ ಒಬ್ಬ ವಕೀಲನನ್ನು ನಿಯಮಿಸಿ ಕಳಿಸಿದ್ದಕ್ಕಾಗಿಯೂ ನನಗೆ ಬಹಳ ವಿಷಾದವಾಗಿದೆ. ನಿಮ್ಮಂಥ ತರಣ ಶೂರರು ವಕೀಲ ಕೆಲಸದಲ್ಲಿ ಕೊಳೆಯುವದು ನನಗೆ ನೆಟ್ಟಗೆ ಕಾಣುವದಿಲ್ಲ. ನೀವು ಸೈನ್ಯದಲ್ಲಿ ಅಧಿಕಾರವನ್ನು ಪಡೆದು ಪರಾಕ್ರಮವನ್ನು ತೋರಿಸುತ್ತ ಸೇನಾಪತಿಯ ಪದವಿಯನ್ನು ಹೊಂದಲಿಕ್ಕೆ ತಕ್ಕವರಾಗಿರುತ್ತೀರಿ. ನಮ್ಮ ದಂಡಿನಲ್ಲಿ ಪಠಾಣರೂ, ಬೇರೆ ಮುಸಲ್ಮಾನರೂ ಬಹು ಜನರು ಇದ್ದಾರೆ. ವಿಜಾಪುರದ ದಂಡನಲ್ಲಿಯಾದರೂ ಹಿಂದೂ ದಂಡಾಳುಗಳು ಬಹು ಜನರು ಇರುವರು. ಅವರಲ್ಲಿ ಉತ್ತರ ಹಿಂದುಸ್ತಾನದ ರಜಪೂತರು ಸಹ ಇರುವರು. ಅವರು ತೀರ ಸ್ವಲ್ಪ ಜನರು ಇರಬಹುದು. ಆದರೆ ಇರುವದು ನಿಜ. ನಮ್ಮಲ್ಲಿರುವ ಮುಸಲ್ಮಾನ ಸೈನ್ಯದ ಮೇಲೆ ನಿಮ್ಮಂಥವರು ಅಧಿಕಾರಿಗಳಿದ್ದರೆ, ಬಹಳ ಒಪ್ಪುವದು. ಎಂದು ನುಡಿಯುತ್ತಿರಲು, ರಣಮಸ್ತಖಾನನು ರಾಮರಾಜನನ್ನು ಕೆಕ್ಕರಿಸಿ ನೋಡಹತ್ತಿದನು. ಆಗ ರಾಮರಾಜನು ತನ್ನ ಮಾತನ್ನು ಅಷ್ಟಕ್ಕೆ ಬಿಟ್ಟು ರಣಮಸ್ತಖಾನನಿಗೆ-ನಿಮಗೆ ನನ್ನ ಮಾತುಗಳು ಸೇರದಿದ್ದರೆ ನಾನು ಆಡುವದಿಲ್ಲ. ಸುಮ್ಮನೆ ಮಾತಿಗೆ ಮಾತು ಬಂದು ಆಡಿದೆನು. ಹೇಳಿರಿ, ನನ್ನ ಮಾತಿನಲ್ಲಿ ಯಾವ ಮಾತು ನಿಮಗೆ ಸೇರಲಿಲ್ಲ? ಎಂದು ಕೇಳಲು, ರಣಮಸ್ತಖಾನನು-ನಿಮ್ಮ ಮಾತು ಸೇರದಿರಲಿಕ್ಕೆ ನೀವು ಈಗ ಅಯೋಗ್ಯ ಮಾತು ಆಡಿದ್ದೇನು ? ನೀವು ಒಂದು ಪಕ್ಷದಲ್ಲಿ ಅಂಥ ಮಾತುಗಳನ್ನು ಆಡಿದರೂ ಯೋಗ್ಯವಾದವನ್ನಷ್ಟು ಮಾತ್ರ ನಾನು ಗ್ರಹಿಸುವನು. ಆಡಿರಿ, ನಿಮ್ಮ ಮಾತುಗಳನ್ನೆಲ್ಲ ನಾನು ಕೇಳುತ್ತೇನೆ, ಸಂಕೋಚವಿಲ್ಲದೆ ಮಾತಾಡಿರಿ, ಎನ್ನಲು, ರಾಮರಾಜನು-ಸುಮ್ಮನೆ ನಾನು ಉದ್ದಕ್ಕೆ ಮಾತಾಡುತ್ತ ಹೋಗುವರಿಂದ ಪ್ರಯೋಜನವೇನು ? ಹತ್ತು ಮಾತಿಗೆ ಒಂದಾದರೂ ನೀವು ಉತ್ತರ ಕೊಟ್ಟರೆ, ಮಾತಾಡಲಿಕ್ಕೆ ನೆಟ್ಟಗೆ. ನಿಮಗೆ ಮಾತಾಡಲಿಕ್ಕೆನು ಬಂದದ್ದು ? ಆಡಿರಿ. ನಿಮಗೆ ತಿಳಿದದ್ದನ್ನು ನೀವು ಸ್ಪಷ್ಟವಾಗಿ ಆಡಿರಿ. ಸುಮ್ಮನೆ ವಿನೋದಕ್ಕಾಗಿ ಆಡುವ ಮಾತುಗಳೆಂತಲೇ ನಾವು ತಿಳಿಯೋಣ. ಅನ್ನಲು ರಣಮಸ್ತಖಾನನು

ರಾಮರಾಜನನ್ನು ನೋಡುತ್ತ ಸುಮ್ಮನೆ ನಿಂತುಕೊಂಡನು.

ರಾಮರಾಜ-ಖಾನಸಾಹೇಬ, ಹೀಗೆ ಆಶ್ಚರ್ಯಪಡುವದೇಕೆ ? ನೀವು ನಮ್ಮ ಸೈನ್ಯದಲ್ಲಿ ಚಾಕರಿಗೆ ನಿಂತುಕೊಳ್ಳಿರಿ; ನಾನು ನಿಮಗೆ ದೊಡ್ಡ ಅಧಿಕಾರ ಕೊಡುತ್ತೇನೆ. ನಮ್ಮ ಹಿಂದೂ ಸರದಾರರ ಪಂಜ್ತಿಯಲ್ಲಿ ನಿಮ್ಮನ್ನು ಕೂಡಿಸುತ್ತೇನೆ. ನಿಮ್ಮಂತು ನನ್ನ ಅಂಗರಕ್ಷಕರನ್ನಾಗಿ ನಿಯಮಿಸುವೆನು. ಯಾಕೆ ? ಏನೂ ಮಾತಾಡಲೊಲ್ಲರಿ ? ನಾನೇನು ಅಯೋಗ್ಯ ಮಾತುಗಳನ್ನಾಡಿರುವದಿಲ್ಲ. ನಿಮಗೆ ಅಯೋಗ್ಯವಾಗಿ ಕಂಡರೆ ಹೇಳಿರಿ.

ರಣಮಸ್ತಖಾನ-(ಹುಬ್ಬು ಗಂಟಿಕ್ಕಿ) ನಿಮ್ಮ ಯಾವತ್ತು ಮಾತುಗಳನ್ನು ಕೇಳಿ ನನಗೆ ಬಹಳ ಆಶ್ಚರ್ಯವಾಗಿದೆ ! ನಮ್ಮ ಒಡೆಯನ ಮೇಲೆ ತಿರುಗಿ ಬೀಳಲಿಕ್ಕೆ ಹೇಳಿದರೆ, ನಾನು ತಿರುಗಿ ಬಿದ್ದೇನೆಂಬ ನಂಬಿಗೆಯಾದರೂ ನಿಮಗೆ ಹ್ಯಾಗಾಯಿತು ?

ರಾಮರಾಜ-ತಿರುಗಿ ಬೀಳುವದೆ ? ಒಡೆಯನ ಮೇಲೆ ತಿರುಗಿ ಬೀಳುವದೇ ಖಾನಸಾಹೇಬ ! ಒಡೆಯನ ಮೇಲೆ ತಿರುಗಿ ಬೀಳಿರೆಂದು ಯಾರು ನಿಮಗೆ ಉಪದೇಶಿಸಿದರು ? ಇಂಥ ನೀಚತನಕ್ಕೆ ನಾನು ಸರ್ವಥಾ ಹೋಗತಕ್ಕವನಲ್ಲ; ಬಾದಶಹರಿಗೆ ನಿಮ್ಮ ಚಾಕರಿಯು ಮನಸ್ಸಿಗೆ ಬಂದಿರುವದಿಲ್ಲ; ನೀವು ಮನಃಪೂರ್ವಕವಾಗಿ ಸ್ವಾಮಿನಿಷ್ಠೆಯಿಂದ ಮಾಡಿದ ಕೆಲಸದ ಅಭಿನಂದನ ಮಾಡದೆ, ಅವರು ನಿಮ್ಮ ಉಪಹಾಸ ಮಾಡಿದರು ; ನಿಮ್ಮ ಸ್ವಾತಂತ್ರ್ಯವನ್ನು ನಷ್ಟಪಡಿಸಿ ನಿಮ್ಮ ಮೇಲಾಧಿಕಾರಿಯಾಗಿ ಬೇರೊಬ್ಬ ವಕೀಲನನ್ನು ಕಳಿಸಿಕೊಟ್ಟರು; ಆದ್ದರಿಂದ ನೀವು ಸ್ವಪ್ಪರೀತಿಯಿಂದ ಬಾದಶಹರಿಗೆ- “ನಿಮ್ಮ ಚಾಕರಿಯನ್ನು ನಾನು ಒಲ್ಲೆನು” ಎಂದು ಹೇಳಿ ನನ್ನನ್ನು ಕೂಡಿಕೊಳ್ಳಿರೆಂದಿಷ್ಟೇ ನಿಮಗೆ ನಾನು ಹೇಳಿದನು. ಈ ಸರಳ ಮಾರ್ಗದಲ್ಲಿ ಒಡೆಯನ ಮೇಲೆ ತಿರುಗಿ ಬಿದ್ದ ಹಾಗೆ ಎಲ್ಲಿ ಆಗುತ್ತದೆ ? ನಾವು ಮಾಡುವ ಕೆಲಸವು ನಮ್ಮ ಯಜಮಾನನ ಮನಸ್ಸಿಗೆ ಬಾರದಿರುವಾಗ. ಮತ್ತೊಬ್ಬರು ನಮ್ಮನ್ನು ಆದರದಿಂದ ಚಾಕರಿಗೆ ಇಟ್ಟುಕೊಳ್ಳುತ್ತಿರಲು, ನಾವು ನಮ್ಮ ಮೊದಲಿನ ಯಜಮಾನನಿಗೆ ಸ್ವಷ್ಟವಾಗಿ ಹೇಳಿ, ಆ ಎರಡನೆಯವರ ಚಾಕರಿ ಮಾಡುವಲ್ಲಿ ದ್ರೋಹವೇನು ? ಇದರಿಂದ ಒಡೆಯನ ಮೇಲೆ ತಿರುಗಿ ಬಿದ್ದಹಾಗೆ ಹ್ಯಾಗಾಯಿತು ? ಹೀಗೆ ಹೇಳದೆ ನಾನು ನಿಮಗೆ- “ನೀವು ಬಾದಶಹನ ನೌಕರರಾಗಿಯೇ ಇದ್ದು ಗುಪ್ತರೀತಿಯಿಂದ ನಮಗೆ ಸಹಾಯ ಮಾಡಿರಿ; ನಿಮ್ಮ ಬಾದಶಹರು ನಡಿಸಿದ ಒಳಸಂಚುಗಳನ್ನೂ, ಅವರ ಕಡೆಯ ಗುಪ್ತವಾದ ಸುದ್ದಿಗಳನ್ನೂ ನಮಗೆ ಗುಪ್ತರೀತಿಯಿಂದ ಹೇಳಿರಿ” ಎಂದು ಹೇಳಿದ್ದರೆ, ಆ

ಮಾತು ಬೇರೆಯಾಗಿತ್ತು. ಆ ಪ್ರಸಂಗದಲ್ಲಿ ಸ್ವಾಮಿದ್ರೋಹವೆಂಬ ನಿಮ್ಮ ಮಾತಿಗೆ ನಾನು ಒಪ್ಪಿಕೊಳ್ಳುತ್ತಿದ್ದೆನು ; ಆದರೆ ಈಗ ನಾನು ನಿಮಗೆ ಹಾಗೆ ಹೇಳುವದಿಲ್ಲ. ಬಾದಶಹನಿಗೆ ನೀವು- “ನಿಮ್ಮ ಚಾಕರಿಯನ್ನು ನಾನು ಮಾಡುವದಿಲ್ಲೆ” ಎಂದು ಸ್ಪಷ್ಟವಾಗಿ ತಿಳಿಸಿ, ನೀವು ನಮ್ಮ ಕಡೆಗೆ ಬರಬೇಕೆಂದು ನಿಮಗೆ ಹೇಳುತ್ತೇನೆ. ಹೀಗೆ ಹೇಳಲಿಕ್ಕೆ ನಿಮಗೆ ಪ್ರತಿಬಂಧವೇನು? ನನಗಂತು ಯಾವ ಪ್ರತಿಬಂಧವಿದ್ದಂತೆಯೂ ತೋರುವದಿಲ್ಲ.

ರಣಮಸ್ತಖಾನ-(ಸ್ವಲ್ಪ ಸಿಟ್ಟಿನಿಂದ) ತಮ್ಮ ಎಲ್ಲ ಮಾತುಗಳನ್ನು ನಾನು ಈವರೆಗೆ ಲಕ್ಷ್ಯಪೂರ್ವಕವಾಗಿ ಕೇಳಿಕೊಂಡನು. ಇನ್ನು ಯಾವಮಾತು ಹೇಳುವ ಅವಶ್ಯಕತೆಯೂ ಉಳಿದಿರುವದಿಲ್ಲ: ಆದರೆ ನನ್ನಷ್ಟಕ್ಕೆ ನಾನು ವಿಚಾರಮಾಡುವದನ್ನು ಮಾಡುವೆನು. ತಿರುಗಿ ತಾವು ಈ ಸಂಬಂಧದಲ್ಲಿ ನನ್ನನ್ನು ಏನೂ ಕೇಳಬಾರದು.

ರಾಮರಾಜ-ನನ್ನ ಮಾತಿನಿಂದ ತಮಗೆ ಸ್ವಲ್ಪ ಸಿಟ್ಟು ಬಂದಂತೆ ತೋರುತ್ತದೆ. ಆದರೆ ನಿಜವಾಗಿ ಸಿಟ್ಟು ಬರಲಿಕ್ಕೆ ಕಾರಣವಿಲ್ಲ. ನೀವು ಬಾದಶಹರ ಚಾಕರಿಗೆ ಬೇಸತ್ತಿರುವದರಿಂದ, ನಿಮ್ಮ ಪರಾಕ್ರಮವನ್ನು ಪ್ರಕಟಿಸಲಿಕ್ಕೆ ಮಾರ್ಗ ದೊರೆಯಬೇಕೆಂದು ಸೂಚಿಸಿದೆನಿಷ್ಟೇ. ನಮಗೆ ನಮ್ಮ ಸೈನ್ಯವಿರುತ್ತದೆ. ಸೇನಾಪತಿಗಳಿರುತ್ತಾರೆ. ಎಲ್ಲ ತರದ ಅನಕೂಲತೆಗಳೂ ಇರುತ್ತವೆ. ಆದರೂ ಬಾದಶಹನ ಸೈನ್ಯದ ಸ್ಥಿತಿಯನ್ನು ಬಲ್ಲ ಶೂರ ವೀರನೊಬ್ಬನ ಅವಶ್ಯಕತೆಯು ನಮಗಿರುತ್ತದೆ. ಅಂತೇ ನಾನು ನಿಮ್ಮನ್ನು ಕೇಳಿದೆನು. ನೀವು ಒಪ್ಪಿಕೊಳ್ಳದಿದ್ದರೆ ಮತ್ತೆ ಯಾರಾದರೂ ಒಪ್ಪಿಕೊಂಡಾರು, ಇದರೊಳಗೇನು? ಆದಿರಲಿ ಬಿಡಿರಿ. ನಿಮಗೆ ಬೇಡಾಗಿದ್ದರೆ ಆ ಮಾತನ್ನೇ ಬಿಟ್ಟುಬಿಡೋಣ.

ಈ ಮೇರೆಗೆ ನುಡಿದು, ರಾಮರಾಜನು ಸುಮ್ಮನಾಗಿ ಕುಂಜವನವನ್ನು ನೋಡುತ್ತ ಸಾಗಿದನು. ರಣಮಸ್ತಖಾನನೂ ಸುಮ್ಮನೆ ಆತನ ಬೆನ್ನುಹತ್ತಿ ನಡೆದಿದ್ದನು. ರಾಮರಾಜನು ಯಾವತ್ತು ಕುಂಜವನವನ್ನು ತಿರುವಿ ಹಾಕಿದನು. ಪುಷ್ಕರಣಿಯನ್ನಂತು ಎರಡು ಸಾರೆ ಆತನು ಸುತ್ತಿ ಬಂದನು. ಕೆಲವು ಹೊತ್ತಿನ ಮೇಲೆ ರಣಮಸ್ತಖಾನನನ್ನು ಕುರಿತು “ಆಗಲೇ ನೀವು ಪ್ರಶ್ನೆಮಾಡಿದಿರಲ್ಲ ? ಆದಕ್ಕೆ ಉತ್ತರವನ್ನು ನಾನು ಈಗ ಕೊಡುತ್ತೇನೆ; ಆದರೆ ಇಲ್ಲಿ ಬೇಡ ನಮ್ಮ ಬಂಗಲೆಯಲ್ಲಿ ನಡೆಯಿರಿ” ಎಂದು ಹೇಳಲು, ರಾಮರಾಜನು ಉತ್ಸುಕತೆಯಿಂದ ರಣಮಸ್ತನ ಮುಖವನ್ನು ನೋಡಿ ಸಂತೋಷಪಟ್ಟು-ಆಗಲಿ. ಬಂಗಲೆಯಲ್ಲಿಯೇ ಹೇಳಿರಿ, ಎಂದು ಬಂಗಲೆಯ ಕಡೆಗೆ ನಡೆದನು. ಬಂಗಲೆಗೆ ಹೋದ ಬಳಿಕ ರಣಮಸ್ತಖಾನನು ರಾಮರಾಜನನ್ನು ಉಚ್ಛಾಸನದಲ್ಲಿ ಕುಳ್ಳಿರಿಸಿ, ಆತನನ್ನು ಕುರಿತು

ನಾನು ನನ್ನಷ್ಟಕ್ಕೆ ಈ ಮಾತಿನ ವಿಚಾರ ಮಾಡುತ್ತೇನೆಂದು ಆಗಲೆ ನಿಮಗೆ ಹೇಳಿದ್ದನಲ್ಲವೆ? ಆದರೆ ಈಗ ನನ್ನ ನಿಶ್ಚಯವಾಗಿರುತ್ತದೆ. ಬಾದಶಹನ ಚಾಕರಿಯಿಂದ ನನ್ನ ಗೌರವವು ಹೆಚ್ಚುವದಿಲ್ಲೆಂಬದು ನನಗೆ ಪೂರಾ ಗೊತ್ತಾಯಿತು. ಬಾದಶಹನು ನನ್ನ ಅಪಮಾನ ಮಾಡಿದ್ದಕ್ಕಾಗಿ ಆತನ ಸೇಡು ತೀರಿಸಿಕೊಳ್ಳಬೇಕೆಂಬ ಬುದ್ಧಿಯು ನನ್ನಲ್ಲಿ ಉತ್ಪನ್ನವಾಗಹತ್ತಿದೆ. ಆದ್ದರಿಂದ ನಾನು ನಿಮ್ಮ ಚಾಕರಿಯನ್ನು ಮಾಡಲು ಒಪ್ಪಿಕೊಳ್ಳುತ್ತೇನೆ; ಆದರೆ ಸದ್ಯಕ್ಕೆ ನಾನು ಅದನ್ನು ಗುಪ್ತರೀತಿಯಿಂದ ಮಾಡಲು ಒಪ್ಪಿಕೊಳ್ಳುವೆನು. ಇಂದು ನಾನು ಬಾದಶಹರಿಗೆ- “ನಿಮ್ಮ ಚಾಕರಿಯನ್ನು ನಾನು ಮಾಡುವದಿಲ್ಲೆ”ಂದು ಸ್ಪಷ್ಟವಾಗಿ ಹೇಳುವದಿಲ್ಲ. ನಾನು ಪ್ರಸಿದ್ಧ ರೀತಿಯಿಂದ ಬಾದಶಹನ ಚಾಕ್ರಿಯನ್ನು ಗುಪ್ತರೀತಿಯಿಂದ ನಿಮ್ಮ ಚಾಕ್ರಿಯನ್ನು ಮಾಡುವೆನು ಹೀಗೆ ಮಾಡದೆ ಪ್ರಸಿದ್ಧ ರೀತಿಯಿಂದ ನಿಮ್ಮ ಚಾಕರಿಯನ್ನು ಮಾಡಿದರೆ ಆಗ ತಕ್ಕಷ್ಟು ಲಾಭವಾಗದು. ನಾನು ಇಲ್ಲಿ ಬಾದಶಹನ ವಕೀಲನಾಗಿ ಬಂದಿರುವ ದೃಷ್ಟಿಯಿಂದ ಆಗಬಹುದಾದ ಲಾಭಗಳನ್ನು ಮಾಡಿಕೊಂಡರೇ ನಿಮ್ಮ ಹಿತವು ಸಂಪೂರ್ಣವಾಗಿ ಸಾಧಿಸುವದು. ನಿಮ್ಮ ಹಿತಚಿಂತನ ಮಾಡಬೇಕೆಂದು ನಾನು ನಿರ್ಧರಿಸಿರುವೆನು. ಮೂವರು ಬಾದಶಹರ ಒಳಸಂಚುಗಳ ಗೊತ್ತು ನಿಮಗೆ ಹತ್ತಿದರೇ ಲಾಭವಾಗುವದು. ಇಲ್ಲದಿದ್ದರೆ ಲಾಭವೇನು ಆಗುವದು? ನಿಮ್ಮ ರಾಜ್ಯವನ್ನು ನುಂಗಿ ನೀರು ಕುಡಿದು. ಅದನ್ನು ತಮ್ಮೊಳಗೆ ಹಂಚಿಕೊಳ್ಳಬೇಕೆಂದು ಮೂವರೂ ಬಾದಶಹರು ಯತ್ನಿಸುತ್ತಿದ್ದಾರೆ. ಅವರ ಒಳಸಂಚುಗಳು ನನಗೆ ಗೊತ್ತಾಗುತ್ತ ಹೋದಂತೆ, ನಾನು ಅವನ್ನು ನಿಮಗೆ ತಿಳಿಸುತ್ತ ಹೋಗಿ ನಿಮ್ಮನ್ನು ಎಚ್ಚರಗೊಳಿಸುವೆನು. ಅದಲ್ಲದೆ ನಡನಡುವೆ ನನ್ನಿಂದಾಗತ್ಯ ಸಹಾಯವನ್ನೂ ಮಾಡುತ್ತ ಹೋಗುವೆನು. ಎಂದು ನುಡಿದು ರಣಮಸ್ತಖಾನನು ಒಮ್ಮೆಲೆ ಸುಮ್ಮನಾಗಿ ಗೂಢವಿಚಾರದಲ್ಲಿ ಮಗ್ನನಾದವನಂತೆ ಕುಳಿತು ಕೊಂಡನು.

ಇಷ್ಟು ಅನುಕೂಲವಾಗಿ ರಣಮಸ್ತಖಾನನು ಮಾತಾಡಬಹುದೆಂದು ರಾಮರಾಜನು ತಿಳಿದಿದ್ದಿಲ್ಲ. ಬಹಳವಾದರೆ ಖಾನನು ಪ್ರಸಿದ್ಧರೀತಿಯಿಂದ ತನ್ನ ಚಾಕರಿಯನ್ನು ಮಾಡಲಿಕ್ಕೆ ಒಪ್ಪಿಕೊಳ್ಳಬಹುದೆಂದು ಆತನು ತಿಳಿದಿದ್ದನು; ಆದರೆ “ಕುರುಡ ಬೇಡಿದ್ದು ಒಂದು ಕಣ್ಣು, ದೇವರು ಕೊಟ್ಟದ್ದು ಎರಡು ಕಣ್ಣು” ಎಂಬಂತೆ ರಣಮಸ್ತಖಾನನು ಈಗ ಆಡಿದ್ದನ್ನು ಕೇಳಿ ರಾಮರಾಜನಿಗೆ ಪರಮಾಶ್ಚರ್ಯವಾಯಿತು. ಹೀಗೆ ಆತನಿಗೆ ಆಶ್ಚರ್ಯವಾದದ್ದನ್ನು ತಿಳಿದೋ ಏನೋ ಅನ್ನುವಂತೆ, ರಣಮಸ್ತಖಾನನು ರಾಮರಾಜನನ್ನು ಕುರಿತು- ನನ್ನ ಮಾತನ್ನು ಕೇಳಿ ನೀವು ಆಶ್ಚರ್ಯಪಟ್ಟದ್ದು ಸೋಜಿಗವಲ್ಲ ! ಆದರೆ ನಾನು

ಪ್ರಸಿದ್ಧರೀತಿಯಿಂದ ನಿಮ್ಮನ್ನು ಕೂಡಿಕೊಂಡರೆ, ಯಾವ ಕಾಲದಲ್ಲಿ ನನ್ನ ಘಾತವಾದೀತೆಂಬದನ್ನು ಹೇಳಲಾಗುವದಿಲ್ಲ; ಯಾಕೆಂದರೆ ಮೂವರು ಬಾದಶಹರಿಗೂ ಸಂಬಂಧಿಸಿದ ಹಲವು ಸಂಗತಿಗಳು ನನಗೆ ಗೊತ್ತಾಗುತ್ತದೆ. ಅವುಗಳನ್ನು ನಾನು ನಿಮಗೆ ತಿಳಿಸಿದರೆ, ಸರ್ವಸ್ವದ ಘಾತವಾದೀತೆಂದು ತಿಳಿದು ಆ ಮೂವರೂ ಬಾದಶಹರೂ ಏನಾದರೂ ಹಂಚಿಕೆ ಮಾಡಿ. ನನ್ನನ್ನು ಕೊಲ್ಲಿಸದೆ ಬಿಡರು ; ಆದ್ದರಿಂದ ಹೀಗಾಗಗೊಡುವದು ಇಷ್ಟವಲ್ಲ. ನಿಷ್ಕಾರಣವಾಗಿ ನನ್ನ ಮಾನ ಖಂಡನ ಮಾಡಿದ್ದಕ್ಕಾಗಿ ನಾನು ಬಾದಶಹನ ಸೇಡು ತೀರಿಸಿಕೊಳ್ಳುವದು ಅವಶ್ಯಕವಾಗಿದೆ. ಇದರ ಸಂಗಡ ಬೇರೆ ಸಾಧಿಸಬೇಕಾಗುವ ನನ್ನ ಕಾರ್ಯಗಳನ್ನು ಸಾಧಿಸಿಕೊಳ್ಳಲಿಕ್ಕೆ ಬರಬಹುದು. ಯೋಗ್ಯ ಪ್ರಸಂಗದಲ್ಲಿ ನಾನು ನಿಮ್ಮನ್ನು ಕೂಡಿಕೊಂಡೆನೆಂದರೆ, ಚೆನ್ನಾಗಿ ಅವರ ಹಲ್ಲು ಮುರಿದಂತಾಗುವದು, ಆದ್ದರಿಂದ ಆಗಲೆ ನಿಮಗೆ ಹೇಳಿದಂತೆ, ನಾನು ನಿಮ್ಮ ನೌಕರನೂ ಆಗಿರುವೆನು. ನನಗೆ ಗೊತ್ತಾದ ಗುಪ್ತ ಸಂಗತಿಗಳನ್ನು ನಿಮ್ಮ ಮುಂದೆ ಹೇಳುತ್ತ ಹೋಗುವೆನು. ಅದರಂತೆ ನೀವು ಸಿದ್ಧತೆ ಮಾಡಿಕೊಳ್ಳುತ್ತ ಸಾಗಿದರಾಯಿತು. ನನ್ನ ಈ ಕೃತಿಯು ನಮ್ಮ ತಾಯಿಯ ಮನಸ್ಸಿಗೆ ಎಷ್ಟು ಮಾತ್ರಕ್ಕೂ ಬರಲಿಕ್ಕಿಲ್ಲ; ಆಕೆಯು ಇದಕ್ಕೆ ಸರ್ವಧಾ ಒಪ್ಪಿಕೊಳ್ಳಲಾರಳು. ನಾನು ಇಂಥ ಕೃತಿಯಲ್ಲಿ ತೊಡಗಿರುವೆನೆಂಬ ಸುದ್ದಿಯು ಹತ್ತಿದರೆ ಸಾಕು, ಆಕೆಯು ನನ್ನ ಮೂಖಾವಲೋಕನ ಮಾಡಲಿಕ್ಕಿಲ್ಲ. ಆಕೆಯು ಒಳ್ಳೆಯ ನಿರ್ಧಾರದವಳೂ, ಅತ್ಯಂತ ಚತುರಳೂ ಇರುವಳು. ಈ ದಿನ ಆಕೆಯು ಇಲ್ಲಿ ಇಲ್ಲದಿದ್ದರಿಂದಲೇ ನಮಗೆ ಸಮಾಧಾನದಿಂದ ಮಾತಾಡಲಿಕ್ಕೆ ಆಸ್ವದವುಂಟಾಗಿದೆ. ಆಕೆಯು ಇಲ್ಲಿ ಇರುತ್ತಿದ್ದರೆ, ಇಷ್ಟು ಮಾತಾಡಲಿಕ್ಕೂ ಮಾರ್ಗವಿದ್ದಿಲ್ಲ. ಹೇಳಿರಿ, ನಿಮಗೆ ನನ್ನ ಮಾತು ಮಾನ್ಯವಾಗಿರುವದೋ ಇಲ್ಲವೋ ? ಸದ್ಯಕ್ಕೆ ನನಗೆ ನಿಮ್ಮಿಂದ ಸಂಬಳ ಬೇಕಾಗಿಲ್ಲ, ಅಧಿಕಾರ ಬೇಕಾಗಿಲ್ಲ, ನನಗೆ ಬಾದಶಹನ ಸೇಡು ತೀರಿಸಿಕೊಳ್ಳಲಿಕ್ಕೆ ಆಸ್ವದ ದೊರೆತರೆ ಸಾಕು. ಯಾಕೆ? ಮಾತಾಡಿರಿ, ಈಗ ಸುಮ್ಮನೆ ಯಾಕೆ ಕುಳಿತುಕೊಂಡಿರಿ ? ಇದರಲ್ಲಿ ನಿಮ್ಮ ಹಾನಿಯೇನೂ ಇರುವದಿಲ್ಲ, ಸಂಪೂರ್ಣ ಲಾಭವೇ ಇರುತ್ತದೆ. ಹೂ! ಯಾಕೆ ಮಾತಾಡಲೊಲ್ಲಿರಿ? ಎಂದು ಆತುರಪಡಹತ್ತಿದನು. ಅದಕ್ಕೆ ರಾಮರಾಜನು ಸಂತೋಷಾಶಿತಿಯದಿಂದ- ನನಗೆ ಮಾತಾಡಲಿಕ್ಕೆ ನೀವು ಆಸ್ವದವನ್ನೇ ಇಟ್ಟಿಲ್ಲವೆಂದ ಬಳಿಕ ನಾನೇನು ಮಾತಾಡಲಿ? ಒಂದು ಬೇಡಿದರೆ ಎರಡು ಸಿಕ್ಕಂತಾದವು. ಸಂತೋಷವು ಬಹಳ ಸಂತೋಷವು! ನೆಟ್ಟಗಾಯಿತು, ಬಹಳ ನೆಟ್ಟಗಾಯಿತು! ಇದರಲ್ಲಿ ನನ್ನ ಲಾಭವು

ಸಂಪೂರ್ಣವಾಗುತ್ತದೆಂದೇನು ನನಗೆ ತಿಳಿಯುವದಿಲ್ಲವೇ? ನಿಮ್ಮ ಮಾತಿಗೆ ನಾನು ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ. ಎತ್ತ ಕಡೆಯಿಂದೇ ಆಗಲಿ, ನಮ್ಮಿಬ್ಬರ ವಿಚಾರೈಕ್ಯವಾಗಬೇಕೆಂಬುದೇ ನನ್ನ ಮುಖ್ಯಹೇತುವು.

ರಾಮರಾಜನು ಹೀಗೆ ಒಪ್ಪಿಕೊಂಡದನ್ನು ನೋಡಿ ರಣಮಸ್ತಖಾನನು ಸರಿ ಸರಿ ! ನಿಮ್ಮ ಹೇತುವು ಸಾಧಿಸಿದ ಹಾಗಾಯಿತಷ್ಟೇ ? ಆದರೆ ಇನ್ನು ಮುಂದಿನ ಸಂಗತಿಗಳ ವಿಚಾರವನ್ನು ನೆಟ್ಟಗೆ ಮಾಡಲಿಕ್ಕೆ ಬೇಕು, ಆ ವಿಚಾರಗಳೇನೆಂಬುದನ್ನು ನಾನು ಹೇಳುತ್ತೇನೆ ಕೇಳಿರಿ-ಇನ್ನು ಮೇಲೆ ನೀವು ಇತ್ತಕಡೆಗೆ ಎಂದೂ ಬರಬಾರದು. ನೀವು ಮೇಲಿಂದ ಮೇಲೆ ಇತ್ತಕಡೆಗೆ ಬರಹತ್ತಿರಿದರೆ, ನಮ್ಮ ಜನರು ಎನಾದರೂ ಕುತರ್ಕಗಳನ್ನು ಕಲ್ಪಿಸಿ ಅನರ್ಥವನ್ನು ಉಂಟು ಮಾಡುವರು ಮಹಮೂದಖಾನನ ಕಡೆಯಿಂದಲೂ ಸ್ವತಃ ಬಾದಶಹರ ಕಡೆಯಿಂದಲೂ ನನ್ನ ಮೇಲೆ ಗುಪ್ತಚಾರರು ನಿಯಮಿಸಲ್ಪಟ್ಟಿರಬಹುದು, ಅಂಥ ಗುಪ್ತಚಾರರು ನನ್ನ ಸೇವಕರಲ್ಲಿಯೇ ಇರಲಿಕ್ಕಿಲ್ಲೆಂದು ಯಾರು ಹೇಳಬೇಕು? ಇನ್ನು ಮೇಲೆ ಕೆಲಸ ಬಿದ್ದಾಗ ನಾನೇ ನಿಮ್ಮ ಕಡೆಗೆ ಬರುತ್ತ ಹೋಗುವೆನು, ಇಲ್ಲವೇ ಪ್ರಸಿದ್ಧ ರೀತಿಯಿಂದ ನನ್ನನ್ನು ನೀವು ಕರಿಸಿಕೊಳ್ಳುತ್ತ ಹೋಗಿರಿ. ನಾನು ಮಹಮೂದಖಾನನ ಒಪ್ಪಿಗೆಯನ್ನು ಪಡೆದು ತಮ್ಮಕಡೆ ಬರುತ್ತ ಹೋಗುವೆನು. ನಿಮ್ಮ ಕಡೆಯ ಸುದ್ದಿಗಳನ್ನು ತಿಳಿಕೊಳ್ಳಲಿಕ್ಕೆ ಅನುಕೂಲವಾಗಬೇಕೆಂದು ಮಹಮೂದಖಾನನಿಗೆ ಹೇಳಿ, ಎರಡು ದಿನಕ್ಕೊಮ್ಮೆ ನಿಮ್ಮ ದರ್ಬಾರಕ್ಕೆ ಬರಲಿಕ್ಕೆ ಆತನಿಂದ ಅಪ್ಪಣೆಯನ್ನು ಒಮ್ಮೆಲೆ ತಕ್ಕೊಂಡು ಇಟ್ಟು ಬಿಡುವೆನು. ನನ್ನ ದರ್ಬಾರದಿಂದ ಇತ್ತಕಡೆಗೆ ಬಂದೆನೆಂದರೆ, ನನ್ನ ಮನಸ್ಸಿಗೆ ಯೋಗ್ಯ ತೋರಿದಂತೆ ಮಹಮೂದಖಾನನಿಗೆ ಏನಾದರೂ ಹೇಳಬಿಡುವೆನು. ನನ್ನ ಸಲುವಾಗಿ ನೀವು ಯಾವಾಗಲೂ ಸಂಶಯವನ್ನು ವ್ಯಕ್ತಮಾಡಿರಿ. ಕೂಡಿದ ದರ್ಬಾರದಲ್ಲಿ ಯಾದರೂ ನೀವು ನನ್ನ ವಿಷಯವಾಗಿ ಸಂಶಯವನ್ನು ಪ್ರಕಟಿಸತಕ್ಕದ್ದು. ನನ್ನೊಡನೆ ಒಳಗಿನ ಸಂಬಂಧವು ಬೇರೆಯಿರುತ್ತದೆಂಬುದರ ಗೊತ್ತನ್ನು ಯಾರಿಗೂ ಹತ್ತಗೊಡಬೇಡಿರಿ. ಈಗ ಸದ್ಯಕ್ಕೆ ನನಗೂ ನಿಮಗೂ ಲಗ್ಗೆ ಜಗಳವಾಯಿತೆನ್ನುವ ಹಾಗೆ ಜನರಿಗೆ ಇಲ್ಲಿಂದ ನೀವು ಸಂತಾಪಗೊಂಡು ಹೋಗುತ್ತೀರೆನ್ನುವ ಹಾಗೆ ಜನರಿಗೆ ತೋರಿಸಿರಿ. ತಿರುಗಿ ನೀವು ಇತ್ತ ಕಡೆಗೆ ಎಂದೂ ಬರಬೇಡಿರಿ, ಎಂದು ಹೇಳಿದನು. ಅದಕ್ಕೆ ರಾಮರಾಜನು-ಆಗಲಿ, ಹಾಗೆಯೇ ಆಗಲಿ. ಒಳ್ಳೆ ಯೋಗ್ಯ ವಿಚಾರವು! ರಣಮಸ್ತಖಾನ. ಚಿಕ್ಕ ವಯಸ್ಸಿನ ನಿಮ್ಮಲ್ಲಿ ಇಷ್ಟು ರಾಜಕಾರಣ ಕುಶಲತ್ವವು ಇದ್ದೀತೆಂದು ನನಗೆ ತೋರಿದ್ದಿಲ್ಲ. ಇಂದು ಅದು ನಿಮ್ಮಲ್ಲಿದ್ದದ್ದನ್ನು ನೋಡಿ

ನನಗೆ ಬಹಳ ಸಂತೋಷವಾಯಿತು. ನಿಮ್ಮ ವಿಚಾರವು ಬಹು ಸಮರ್ಪಕವಾಗಿರುತ್ತದೆ. ನಾನು ನಿಮ್ಮ ಮಾತಿನಂತೆ ಅಕ್ಷರಶಃ ನಡೆಯುವೆನು. ಆದರೆ ನೀವು ಮೇಲಿಂದ ಮೇಲೆ ನನ್ನನ್ನು ಕಾಣದೆ ಮಾತ್ರ ಇರಬೇಡಿರಿ, ನಿಮ್ಮನ್ನು ಕಾಣದಿದ್ದರೆ..... ಎಂದು ನುಡಿಯುತ್ತಿರಲು, ರಣಮಸ್ತಖಾನನು ನಡುವೆ ಬಾಯಿ ಹಾಕಿ- ಅದರ ಸಂಶಯವನ್ನು ನೀವು ಹಿಡಿಯಬಾರದು. ಅದರಂತೆ ನಾನೆಲ್ಲ ನಡೆದುಕೊಳ್ಳುವೆನು. ಸದ್ಯಕ್ಕೆ ನೀವು ಸಂತಾಪಗೊಂಡಂತೆ ಇಲ್ಲಿಂದ ಹೊರಟು ಹೋಗಿರಿ. ನಮ್ಮಿಬ್ಬರಲ್ಲಿ ವೈಮನಸ್ಸು ಉಂಟಾದ ವರ್ತಮಾನವು ಮಹಮೂದಖಾನನಿಗೂ, ಗುಪ್ತಚಾರರ ಮುಖಾಂತರ ಗೊತ್ತಾಗಲೇಬೇಕು. ನೀವು ಅತ್ತ ಹೋದನಂತರ ನಾನು ನಿಮಗೆ ಬಾಯಿಂದ ಬಂದಹಾಗೆ ಅಂದೆನು. ಅದನ್ನು ನೀವು ಮನಸ್ಸಿಗೆ ಹಚ್ಚಿಕೊಳ್ಳಬೇಡಿರಿ. ತಿರುಗಿ ನನ್ನ ಮೇಲೆ ಸಿಟ್ಟಾದಂತೆ ತೋರಿಸಿರಿ, ಎಂದು ಹೇಳಿದನು. ಅದಕ್ಕೆ ರಾಮರಾಜನು-ಇಲ್ಲ, ಮನಸ್ಸಿಗೆ ಹಚ್ಚಿಕೊಳ್ಳುವದಿಲ್ಲ. ನಿಮ್ಮ ವಿಷಯವಾಗಿ ನನ್ನಲ್ಲಿ ತಿರಸ್ಕಾರವು ಉತ್ಪನ್ನವಾದಂತೆ ತೋರಿಸುವೆನು. ಇಲ್ಲಿಂದ ನಿಮ್ಮನ್ನು ವಿಜಾಪುರಕ್ಕೆ ಕರೆಸಿಕೊಳ್ಳಬೇಕೆಂದು ಬಾದಶಹನಿಗೆ ಸಹ ತಿಳಿಸುವೆನು, ಎಂದು ನುಡಿದನು. ಮತ್ತೆ ಕೆಲವು ಮಾತುಕಥೆಗಳು ನಡೆದ ಬಳಿಕ ರಾಮರಾಜನು ಸಂತಾಪದಿಂದ ಬಂಗಲೆಯಿಂದ ಹೊರಬಿದ್ದು, ಸಿಟ್ಟಿನಿಂದ ಉರಿಯುತ್ತ ವಿಜಯನಗರದ ಕಡೆಗೆ ಸಾಗಿದನು.

* * * *

೧೯ನೆಯ ಪ್ರಕರಣ

ಮಾತೃದ್ರೋಹೋಪಕ್ರಮ

ಈ ಮೇರೆಗೆ ರಾಮರಾಜನು ಸಿಟ್ಟಿನಿಂದ ಹೋಗುವದನ್ನು ರಣಮಸ್ತಖಾನನು ಜನರು ನೋಡಿ ಸಮಾಧಾನಪಟ್ಟರು. ಅವರಿಬ್ಬರು ಕೂಗಿಕೂಗಿ ಮಾತಾಡಿ ಕಲಹ ಬೆಳೆಸಿದ್ದನ್ನು ಕೆಲವರು ಕೇಳಿದ್ದರು. ಇವರಿಬ್ಬರ ಕಲಹವು ಆ ರಣಮಸ್ತಖಾನನ ಜನರಿಗೆ ಬಹು ಇಷ್ಟವಾಗಿ ತೋರಿತು. ಅವರಲ್ಲಿ ಕೆಲವರು “ನಾನು ಹೀಗೆ ಆಗುವದೆಂದು ಮೊದಲೇ ತರ್ಕಿಸಿದ್ದೆವು” ಎಂದು ಹೇಳಿದರು. ಕೆಲವರು ಹೀಗಾದದ್ದು ಬಹಳ ನೆಟ್ಟಗಾಯಿತು. ರಾಮರಾಜನು ಬಹು ಸವಿಮಾತಿನವನಾದ್ದರಿಂದ ನಮ್ಮ ತರುಣ ಸರದಾರನ ಮನಸ್ಸನ್ನು ಎಲ್ಲಿ ಕೆಡಿಸುವನೋ ಎಂಬ ಅಂಜಿಕೆಯು ನಮಗೆ ಬಹಳವಾಗಿ ಇತ್ತು, ತಾನು ಇಂಥ ದೊಡ್ಡ ರಾಜ್ಯದ ಶ್ರೇಷ್ಠ ಅಧಿಕಾರಿ ಎಂದರೇನು ? ಸಂಗಡ ಯಾರನ್ನು ಕರಕೊಳ್ಳದೆ ತಾನು ಒಬ್ಬನೇ ನಮ್ಮ ಛಾವಣಿಗೆ ಬರುವದೆಂದರೇನು ? ಇದೆಲ್ಲ ಆತನ ಕಪಟನಾಟಕದ ಆರಂಭವೆಂದು ನಾವು ತಿಳಿದಿದ್ದೆವು; ಆದರೆ ಇಂದಿನ ಅವರ ಜಗಳದಿಂದ ಒಂದು ಅರಿಷ್ಟವು ಹಿಂಗಿದಹಾಗಾಯಿತು ಎಂದು ಮಾತನಾಡಿದರು. ಹೀಗೆ ಒಬ್ಬರು ಒಂದು ವಿಧವಾಗಿ, ಮತ್ತೊಬ್ಬರು ಮತ್ತೊಂದು ವಿಧವಾಗಿ ಮಾತಾಡಿ ಎಲ್ಲರೂ ಸಮಾಧಾನ ಪಟ್ಟರು ; ಆದರೆ ರಣಮಸ್ತಖಾನನಿಗೆ ಮಾತ್ರ ಸಮಾಧಾನವಾಗಿದ್ದಿಲ್ಲ. ರಾಮರಾಜನು ಹೋದಬಳಿಕ ಅವನು ವಿಚಾರಮಗ್ನನಾದನು. ಈಗ ತಾನು ನಡೆಸಿದ ಒಳಸಂಚನ್ನು ತನ್ನ ತಾಯಿಗೆ ಹೇಳಬೇಕೋ ಹೇಳಬಾರದೋ ಎಂಬ ವಿಚಾರವು ಆತನಲ್ಲಿ ಉತ್ಪನ್ನವಾಯಿತು. ಈ ವರೆಗೆ ಆತನು ಹೀಗೆ ಎಂದೂ ಆಲೋಚಿಸದೆ, ನಡೆದ ಸಂಗತಿಗಳನ್ನೆಲ್ಲ ಆಗಾಗ್ಗೆ ಸರಳ ಮನಸ್ಸಿನಿಂದ ತನ್ನ ತಾಯಿಯ ಮುಂದೆ ಹೇಳುತ್ತ, ಆಕೆಯ ಆಲೋಚನೆಗಳನ್ನು ಕೇಳಿಕೊಳ್ಳುತ್ತ ಬಂದಿದ್ದನು. ನೂರಜಹಾನಳೊಡನೆ ಪ್ರೇಮ ಸಲ್ಲಾಪಗಳೂ, ಪ್ರೇಮಸಂಧಿಯೂ ಆದಂದಿನಿಂದ ಆತನ ಈ ಸ್ಥಿತಿಯು ರೂಪಾಂತರಿಸಹತ್ತಿತು. ದಿನದಿನಕ್ಕೆ ಆತನು ಹೆಚ್ಚು ಹೆಚ್ಚು ಮೂಕನೂ ಉದಾಸೀನನೂ

ಆಗಹತ್ತಿದನು. ನನ್ನ ತಾಯಿಯು ಒಳ್ಳೆಯ ಚುತರಳು, ತೀಕ್ಷ್ಣ ದೃಷ್ಟಿಯವಳು ಮೇಲಾಗಿ ಅತ್ಯಂತ ಸತ್ ಶೀಲಳು ತಗಲುದಾಟುಗಳನ್ನು ತಡೆಯದವಳು; ಅಂದಬಳಿಕ ವಿಶ್ವಾಸಘಾತದ ಮಜಲಿಗೆ ಬಂದಿರುವ ನನ್ನ ನೀಚ ಒಳಸಂಚನ್ನು ಆಕೆ ಹ್ಯಾಗೆ ಒಪ್ಪಿಕೊಂಡಾಳು? ಆಕೆಯು ಒಪ್ಪಿಕೊಳ್ಳದ ಬಳಿಕ ನನ್ನ ಕಾರ್ಯವು ಸಾಧಿಸುವ ಬಗೆ ಹೇಗೆ? ಆದ್ದರಿಂದ ನನ್ನ ವಿಚಾರಗಳನ್ನೂ, ಉದ್ದೇಶವನ್ನೂ ನನ್ನ ಹೊರತು ಬೇರೆ ಯಾರಿಗೂ ಗೊತ್ತಾಗದಂತೆ ನಾನೇ ಎಚ್ಚರಪಡುವದು ಅವಶ್ಯವು, ಎಂದು ಆತನು ನಿಶ್ಚಯಿಸಿದನು. ನೂರಜಹಾನಳು ಬರುವದಕ್ಕಿಂತ ಮೊದಲು ರಣಮಸ್ತಖಾನನ ಪ್ರೇಮವು ಆತನ ತಾಯಿಯಲ್ಲಿಯೇ ಒಟ್ಟುಗೂಡಿತ್ತು; ಆದ್ದರಿಂದ ಆತನಿಗೆ ತನ್ನ ತಾಯಿಯ ಪ್ರತ್ಯಕ್ಷ ದೇವತಾಸ್ತ್ರೀಯಂತೆ ಕಾಣುತ್ತಿದ್ದಳು. ಆದರೆ ಆತನು ನೂರಜಹಾನಳ ಮುಂದೆ “ರಾಮರಾಜನ ಶೀರಸ್ಸನ್ನು ತುಂಡರಿಸಿ ನಿನಗೊಪ್ಪಿಸುವೆನೆಂದು” ಪ್ರತಿಜ್ಞೆ ಮಾಡಿದ ದಿವಸ, ಆ ಪ್ರೇಮದಲ್ಲಿ ಸಮನಾಗಿ ಎರಡು ಭಾಗವಾಗಿ ಒಂದು ಭಾಗವು ನೂರಜಹಾನಳಲ್ಲಿ ಒಂದು ಭಾಗವು ಮಾಸಾಹೇಬರಲ್ಲಿ ಹಂಚಲ್ಪಟ್ಟವು. ಮುಂದೆ ರಣಮಸ್ತಖಾನನು ನೂರಜಹಾನಳನ್ನು ಕರಕೊಂಡು ವಿಜಾಪುರಕ್ಕೆ ಹೋದ ಬಳಿಕ, ಅಲ್ಲಿ ತನ್ನ ಕುಲಶೀಲಗಳನ್ನು ಸ್ಪಷ್ಟವಾಗಿ ಹೇಳಿ, ನೂರಜಹಾನಳ ಹಳವಂಡವು ನೂರಜಹಾನಳಲ್ಲಿ ಒಟ್ಟುಗೂಡುತ್ತ ಹೋಗಿ, ತಾಯಿಯ ಮೇಲಿನ ಆತನ ಮಮತೆಯು ಕಡಿಮೆಯಾಗಲು ಆತನ ದೂಷಿತ ಮನಸ್ಸಿನಲ್ಲಿ ಸ್ವಾರ್ಥಮೂಲವಾದ ವಿಶ್ವಾಸಘಾತಾದಿ ದುರ್ವಿಚಾರಗಳು ಉತ್ಪನ್ನವಾಗ ಹತ್ತಿದವು. ಆಯಾ ಕಾಲದಲ್ಲಿ ಹೀಗೆ ತನ್ನ ಮನಸ್ಸಿನ ರೂಪಾಂತರವಾದದ್ದು ರಣಮಸ್ತಖಾನನ ಅನುಭವಕ್ಕೆ ಬರಲಿಲ್ಲ. ತನ್ನ ತಾಯಿಯು ವಿಜಾಪುರದಿಂದ ತಿರುಗಿ ಬಂದಿದ್ದರೂ ಚಿಂತೆಯಿಲ್ಲೆಂದು ಆತನು ಭಾವಿಸಹತ್ತಿದನು; ಯಾಕೆಂದರೆ ತನ್ನ ಕಪಟಕೃತಿಯು ಫಲಿಸಲಿಕ್ಕೆ ತಾಯಿಯು ಸಾನಿದ್ಯವು ಆತನಿಗೆ ಘಾತಕವಾಗಿ ತೋರಹತ್ತಿತ್ತು! ಆದರೆ ರಣಮಸ್ತಖಾನನ ಈ ತೋರಿಕೆಗೂ ಆತನ ತಾಯಿಯ ಬರುವಿಕೆಗೂ ಏನೂ ಸಂಬಂಧವಿದ್ದಿಲ್ಲ. ಆತನ ತಾಯಿಯು ತಾನು ಬರುವ ಹಾಗೆ ವಿಜಾಪುರದಿಂದ ಹೊರಟು ಕುಂಜವನಕ್ಕೆ ಒಂದು ದಿನ ಬಂದುಬಿಟ್ಟಳು.

ಮಾಸಾಹೇಬರು ಬರುವದರೊಳಗಾಗಿ ರಣಮಸ್ತಖಾನನ ಮನಸ್ಸಿನ ನಿಶ್ಚಯವಾಗಿ ಆತನು ತನ್ನ ಒಳಸಂಚಿನಂತೆ ಕೃತಿಗಳನ್ನು ನಡೆಸಹತ್ತಿದನು. ಮಹಮೂದಖಾನನ ಪರವಾನಿಗೆಯನ್ನು ಪಡೆದು ವಿಜಯನಗರದ ದರ್ಬಾರಕ್ಕೆ ದಿನಾಲು, ಇಲ್ಲವೆ ಒಂದು ದಿನ ಬಿಟ್ಟು ಒಂದು ದಿನ ಹೋಗಹತ್ತಿದನು. ಮಧ್ಯರಾತ್ರಿಯಲ್ಲಿ ಸಹ ಆತನು ಅಕಸ್ಮಾತ್ತಾಗಿ ವಿಜಯನಗರಕ್ಕೆ ಹೋಗುತ್ತಲಿದ್ದನು.

ತನ್ನ ವಿಚಾರವನ್ನು ತನ್ನ ತಾಯಿಗೆ ತಿಳಿಸಲಿಕ್ಕಿಲ್ಲೆಂದು ನಿಶ್ಚಯವನ್ನಂತು ಆತನು ಯಾವಾಗೋ ಮಾಡಿಬಿಟ್ಟನು. ಮಾಸಾಹೇಬರು ಬಂದ ಬಳಿಕ ರಣಮಸ್ತಖಾನನು ಒಮ್ಮೆ ಅವರ ದರ್ಶನಕ್ಕೆ ಹೋದನು. ಆಗ ಹೆಚ್ಚಿನ ಮಾತಿಲ್ಲ. ಕಥೆಯಿಲ್ಲ. ಸುಮ್ಮನೆ ಕುಳಿತುಕೊಂಡನು, ತಾವು ಹೋಗುವಾಗ ಮಗನ ಮೋರೆಯ ಮೇಲಿದ್ದ ವರ್ಚಸ್ಸು ಸಹ ಈಗ ಇದ್ದಂತೆ ಮಾಸಾಹೇಬರಿಗೆ ತೋರಲಿಲ್ಲ. ರಣಮಸ್ತಖಾನನು ವಿಚಾರಪುರದ ಕಡೆಯ ಸುದ್ದಿಯನ್ನು ಕೇಳುವ ವಿಷಯವಾಗಿಯೂ ಆತುರವನ್ನು ತೋರಿಸದಾದನು, ಇದನ್ನು ನೋಡಿ ಮಾಸಾಹೇಬರಿಗೆ ಬಹಳ ವಿಷಾದವಾಯಿತು. ಅವರಾಗಿಯೇ ಹೇಳಿದ ನಾಲ್ಕು ಮಾತುಗಳನ್ನು ಕೇಳಿಕೊಂಡು ರಣಮಸ್ತಖಾನನು ಸುಮ್ಮನೆ ತಾಯಿಯ ಬಳಿಯಿಂದ ಹೊರಟುಹೋದನು. ಹೆಚ್ಚು ಹೊತ್ತು ಕುಳಿತು ಕೊಳ್ಳಲಿಲ್ಲ ಸಹ. ಹೀಗೆ ಮಗನ ಸ್ಥಿತಿಯು ಯಾಕೆ ಹೀಗೆ ಆಗಿರಬಹುದೆಂಬ ವಿಚಾರದಲ್ಲಿ ಮಾಸಾಹೇಬರು ಮತ್ತೆ ತೊಡಗಿದರು, ನೂರಜಹಾನಳ ಕಾಲಲ್ಲಿ ತನ್ನ ಮಗನ ಹಾಡು ಹೀಗಾಗಿದ್ದರೆ ಆಕೆಯ ಪ್ರಾಪ್ತಿಯಂತೂ ಅತ್ಯಂತ ದುರ್ಲಭವಾಗಿರುವದರಿಂದ, ಮಗನ ಪರಿಣಾಮವು ನೆಟ್ಟಗೆ ಕಾಣುವದಿಲ್ಲೆಂದು ಅವರು ಚಿಂತಿಸಹತ್ತಿದರು. ಅವರು ತಮ್ಮ ಸೇವಕರನ್ನು ಕರೆಸಿ- “ನಾವು ಊರಿಗೆ ಹೋದಬಳಿಕ ಏನು ನಡೆಯಿತು ? ಎಂದು ಕೇಳಲು, ಅವರು-ರಾಮರಾಜನು ಕುಂಜವನಕ್ಕೆ ಬಂದಂದಿದಿಂದ ಆತನು ರಣಮಸ್ತಖಾನನೊಡನೆ ಜಗಳವಾಡಿ ಸಿಟ್ಟಿನಿಂದ ಹೊರಟುಹೋದವರೆಗೆ ಯಾವತ್ತೂ ಸುದ್ದಿಯನ್ನು ಹೇಳಿ, ಮಧ್ಯರಾತ್ರಿಯಲ್ಲಿ ಒಮ್ಮೆ ಖಾನರ ವಿಜಯನಗರದ ಕಡೆಗೆ ಹೋಗುವರೆಂಬದನ್ನೂ ಹೇಳಿದರು. ಅದನ್ನು ಕೇಳಿದ ಬಳಿಕಂತು ಮಾಸಾಹೇಬರು ಮತ್ತಷ್ಟು ಸಂಶಯಗ್ರಸ್ತರಾದರು. ಅವರು ಮನಸ್ಸಿನಲ್ಲಿ. ರಾಮರಾಜನೊಡನೆ ಆದ ಜಗಳಕ್ಕೂ, ರಣಮಸ್ತಖಾನನು ಮಧ್ಯರಾತ್ರಿಯಲ್ಲಿ ವಿಜಯನಗರದ ಕಡೆಗೆ ಹೋಗಲಿಕ್ಕೂ ಸಂಬಂಧವೇನು ? ಮೇಲಾಗಿ ರಣಮಸ್ತಖಾನನು ದಿನಾಲು, ಇಲ್ಲವೆ ಎರಡು ದಿವಸಗಳಿಗೊಮ್ಮೆ ವಿಜಯನಗರದ ದರ್ಬಾರಕ್ಕೆ ಹೋಗುತ್ತಾನೆಂತಲೂ ಜನರು ಹೇಳುತ್ತಾರೆ. ಇದರ ಗೂಢವೇನಿರಬಹುದು ? ರಾಮರಾಜನು ತನ್ನ ಸವಿ ಮಾತುಗಳಿಂದ ಮಗನ ಮನಸ್ಸನ್ನು ಮತ್ತೆ ತಿರುಗಿಸಿ ಕೊಂಡಿರಬಹುದೇನು ? ಅಥವಾ ಜಗಳವೇ ಮೋಸದ್ದಿರುವುದೋ ? ಮಧ್ಯ ರಾತ್ರಿಯಲ್ಲಿ ಮಗನು ಹೋಗಲಿಕ್ಕೆ ಗುಪ್ತ ರಾಜಕಾರಣವಾಗಲಿ, ಪರಸ್ತ್ರೀ ಲಂಪಟತ್ವವಾಗಲಿ ಕಾರಣವಾಗಿರಬೇಕು. ಆದರೆ ನೂರಜಹಾನಳ ಪ್ರಾಪ್ತಿಯು ಅವಶ್ಯವಾಗಿ ತೋರಿದ ಕೂಡಲೇ ಅನ್ಯ ಸ್ತ್ರೀಯಲ್ಲಿ ಲಂಪಟನಾಗುವಷ್ಟು ತನ್ನ ಮಗನು ಚಂಚಲ

ಮನಸ್ಸಿನವನೂ, ಕ್ಷುದ್ರನೂ ಅಲ್ಲಿಂಬುದು ಮಾಸಾಹೇಬರಿಗೆ ಗೊತ್ತಿತ್ತು. ಆದ್ದರಿಂದ ಮಗನು ಮಧ್ಯರಾತ್ರಿಯಲ್ಲಿ ವಿಜಯನಗರದ ಕಡೆಗೆ ಹೊಗಳಕ್ಕೆ ಗುಪ್ತ ಒಳಸಂಚೇ ಕಾರಣವೆಂದು ಅವರು ತರ್ಕಿಸಿದರು. ರಾಮರಾಜನು ಒಳ್ಳೆ ಸವಿಮಾತಿನವನೆಂದು ಮಾಸಾಹೇಬರು ಜನರಿಂದ ಕೇಳಿದ್ದರಲ್ಲದೆ, ಅವರಿಗೂ ಆ ಮಾತಿನ ಅನುಭವವು ಚೆನ್ನಾಗಿ ಬಂದಿತ್ತು; ಆದ್ದರಿಂದ ರಾಮರಾಜನು ಕಡೆಗೆ ತನ್ನ ಮಗನನ್ನು ಗೊತ್ತಿಗೆ ಹಚ್ಚದೆ ಬಿಡನೆಂದು ತಿಳಿದು, ಬೇಗನೆ ಮಗನನ್ನು ಎಚ್ಚರಗೊಳಿಸಬೇಕೆಂದು ಅವರು ನಿಶ್ಚಯಿಸಿ, ತಾವೇ ಈ ಕೆಲಸವನ್ನು ಮಾಡಬೇಕೆಂದು ಗೊತ್ತು ಮಾಡಿದರು. ಮಗನನ್ನು ಯಾವ ಉಪಾಯದಿಂದ ಎಚ್ಚರಗೊಳಿಸಬೇಕೆಂದು ಮಾಸಾಹೇಬರು ಆಲೋಚಿಸುತ್ತಲೇ ಇದ್ದರು. ಅವರ ಪರಮೇಶ್ವರನ ಪ್ರಾರ್ಥನೆಯೂ, ಜಪವೂ ಎತ್ತೋಹೋದವು. ಒಂದು ದಿನ ಅವರು ನಸುಕಿನಲ್ಲಿ ರಣಮಸ್ತಖಾನನು ಎದ್ದಿರುವನೋ ಇಲ್ಲವೋ ನೋಡಿಬರಲಿಕ್ಕೆ ಲೈಲಿಯನ್ನು ಕಳಿಸಿದರು. ಆದರೆ ಖಾನನು ಇನ್ನೂ ಎದ್ದಿದ್ದಿಲ್ಲ. ನಿನ್ನೆ ಮಧ್ಯರಾತ್ರಿಯಲ್ಲಿ ಹೋದವರು ಬೆಳಗು ಮುಂಜಾನೆ ಬಂದದ್ದರಿಂದ ಇನ್ನೂ ಎದ್ದಿರುವದಿಲ್ಲೆಂದು ಸೇವಕರು ಹೇಳಿದರು. ಲೈಲಿಯು ಖಾನನನ್ನು ಎಬ್ಬಿಸಲಾರದೆ- “ಎದ್ದ ಕೂಡಲೇ ಮಾಸಾಹೇಬರು ಕರೆದಿರುವರೆಂದು ಹೇಳಿ ಕಳಿಸಿಕೊಡಿರಿ” ಸೇವಕರಿಗೆ ಹೇಳಿ, ತಿರುಗಿಬಂದು ಮಾಸಾಹೇಬರ ಮುಂದೆ ಎಲ್ಲ ಸಂಗತಿಯನ್ನು ಹೇಳಿದಳು.

ಇತ್ತ ರಣಮಸ್ತಖಾನನು ತಾಯಿಯ ಸಂಗಡ ನೆಟ್ಟಗೆ ಮಾತಾಡದೆ ತಾನು ತಟ್ಟನೆ ಹೊರಟುಬಂದದ್ದಕ್ಕಾಗಿ ಪಶ್ಚಾತ್ತಾಪಪಡಹತ್ತಿದನು. ಆ ಪಶ್ಚಾತ್ತಾಪದಲ್ಲಿ ಆ ರಾತ್ರಿ ಆತನಿಗೆ ನಿದ್ರೆ ಹತ್ತಲಿಲ್ಲ. ಆತನು ಹೀಗೆ ಪಶ್ಚಾತ್ತಾಪಪಡುವಾಗ ತಾಯಿಯ ಒಂದು ತಪ್ಪು ಆತನ ಮನಸ್ಸಿಗೆ ಹೊಳೆಯಲು, ಆತನ ಪಶ್ಚಾತ್ತಾಪವು ಕಡೆಮೆಯಾಗಹತ್ತಿತು. ತನ್ನ ತಾಯಿಯ ಪ್ರೇಮವು ತನ್ನ ಮೇಲೆ ವಿಶೇಷವಿರುತ್ತದೇನೋ ನಿಜ; ಆದರೆ ಆಕೆಯು ತನ್ನ ಮನಸ್ಸಿನೊಳಗಿನ ಮಾತುಗಳನ್ನೆಲ್ಲ ನನ್ನ ಮುಂದೆ ಇಲ್ಲಿಯವರೆಗೆ ಎಲ್ಲಿ ಹೇಳಿದ್ದಾಳೆ ? ಆಕೆಯು ನನ್ನ ತಂದೆಯ ಹೆಸರನ್ನು ನನ್ನ ಮುಂದೆ ಯಾಕೆ ಹೇಳಬಾರದು ? ಹೀಗೆ ಗುಪ್ತವಾಗಿ ಇಡುವದು ಯೋಗ್ಯವೋ ? ಈಗ ಕೆಲವು ವರ್ಷಗಳ ಹಿಂದೆ ನಾನು ಸತ್ಯಾಗ್ರಹ ಮಾಡಿದಾಗ ನನ್ನ ಕುಲವೃತ್ತಾಂತವನ್ನು ಲೈಲಿಯ ಕೈಯಿಂದ ಹೇಳಿಸಿದ ಹಾಗೆ ಮಾಡಿದಳು. ಅದರಂತೆ ಈಗ ನಾನಾದರೂ ನನ್ನ ಒಳಸಂಚಿನ ಸುದ್ದಿಯನ್ನು ಮಾಸಾಹೇಬರ ಮುಂದೆ ಹೇಳದಿದ್ದರೆ ತಪ್ಪೇನು ? ಎಂದು ಆತನು ತನ್ನ ಸಮಾಧಾನ ಮಾಡಿಕೊಳ್ಳುವಾಗ ಸರಿಯಾಯಿತು; ಆದರೂ

ಆತನಿಗೆ ನಿದ್ರೆ ಬರಲಿಲ್ಲ. ಕೂಡಲೇ ಆತನು ತನ್ನ ಕುದುರೆಗೆ ಜೀನು ಹಾಕಿಸಿ ತರಿಸಿ ವಿಜಯನಗರದ ಕಡೆಗೆ ಒಬ್ಬನೇ ಹೋದವನು ಬೆಳಗುಮುಂಜಾನೆ ಬಂದು ಮಲಗಿಕೊಂಡಿದ್ದನು. ಎರಡು ತಾಸು ಹೊತ್ತು ಏರಿದರೂ ಆತನಿಗೆ ಎಚ್ಚರವಾಗಲಿಲ್ಲ. ಇತ್ತ ಮಾಸಾಹೇಬರಂತು, ಮಗನು ಯಾವಾಗ ಎದ್ದಾನೆಂದು ಚಡಪಡಿಸಹತ್ತಿದರು. ಅವರು ಮಗನು ಎದ್ದಿರುವನೋ ಇಲ್ಲವೋ ನೋಡಿ ಬರಲಿಕ್ಕೆ ಒಂದು ತಾಸಿನಲ್ಲಿ ನಾಲ್ಕು ಸಾರೆ ಸೇವಕರನ್ನು ಓಡಾಡಿಸಿದರು; ಆದರೆ ಆತನು ಇನ್ನೂ ಎದ್ದಿದ್ದಿಲ್ಲ. ವಾಸಾಹೇಬರು ಅತ್ಯಂತ ಆತುರರಾಗಿದ್ದರು. ಅವರ ಮನಸ್ಸಿಗೆ ಸಮಾಧಾನವಾಗಲೊಲ್ಲದು. ಇನ್ನು ಆತನು ಏಳುವ ಹಾದಿಯನ್ನು ನೋಡದೆ ತಾವೇ ಆತನ ಕೋಣೆಯವರೆಗೆ ಹೋಗಿ ಆತನನ್ನು ಎಬ್ಬಿಸಿ, ಹೇಳುವದನ್ನು ಹೇಳಿಬಿಡೋಣ ಎಂದು ನಿಶ್ಚಯಿಸಿ, ಆತನ ಕೋಣೆಯ ಕಡೆಗೆ ಹೊರಟರು. ಇಂದಿನವರೆಗೆ ವಾಸಾಹೇಬರು ಹೀಗೆ ಎಂದೂ ಮಾಡಿದ್ದಿಲ್ಲ. ಅವರು ರಣಮಸ್ತಖಾನನ ಮಲಗುವ ಕೊನೆಯ ಬಾಗಿಲಿಗೆ ಹೋಗಿ ಅಲ್ಲಿದ್ದ ಸೇವಕನಿಗೆ “ನಿಮ್ಮ ಖಾನರನ್ನು ಎಬ್ಬಿಸಿ, ನಾನು ಬಂದಿದ್ದೇನೆಂದು ಅವರಿಗೆ ಹೇಳು” ಎಂದು ಸೂಚಿಸಿದರು. ವಾಸಾಹೇಬರು ಬಳಿಯಲ್ಲಿರದಿದ್ದೆ ಕೂಗಿ ಎಬ್ಬಿಸುವ ಧೈರ್ಯವು ಆ ಸೇವಕನಿಗೆ ಎಂದೂ ಆಗುತ್ತಿದ್ದಿಲ್ಲ. ಸೇವಕನು ವಾಸಾಹೇಬರು ಬಂದಿದ್ದಾರೆಂಬ ಧೈರ್ಯದಿಂದ ರಣಮಸ್ತಖಾನನನ್ನು ಗಟ್ಟಿಯಾಗಿ ಕೂಗಿ ಎಬ್ಬಿಸಿ “ವಾಸಾಹೇಬರು ತಮ್ಮನ್ನು ಕಾಣಲಿಕ್ಕೆ ಬಂದಿದ್ದಾರೆಂದು” ಕೂಗಿ ಹೇಳಿದನು. “ವಾಸಾಹೇಬರು ಬಂದಿದ್ದಾರೆಂಬ” ಶಬ್ದವು ಕಿವಿಗೆ ಬಿದ್ದಕೂಡಲೇ ರಣಮಸ್ತಖಾನನು ತನ್ನ ಪಲ್ಲಂಗದಿಂದ ಕೆಳಗೆ ಬಂದುನಿಂತು- “ಬಂದೆನು, ಈಗ ಬಂದೆನು, ನಾನು ಅವರ ಕೋಣೆಗೆ ಬರುತ್ತೇನೆಂದು ಹೇಳು. ಅವರು ಇಲ್ಲಿಯವರೆಗೆ ಬರುವ ಆಯಾಸವನ್ನು ಯಾಕೆ ಮಾಡಿಕೊಂಡರು? ಅವರು ತಮ್ಮ ಕೋಣೆಯನ್ನು ಮುಟ್ಟುವದರೊಳಗಾಗಿ, ನಾನು ಬಂದೆನೆಂದು ಹೇಳು” ಎಂದು ಗಟ್ಟಿಯಾಗಿ ನುಡಿದು, ಹತ್ತಿರ ಹೂಜಿಯಲ್ಲಿಟ್ಟಿದ್ದ ನೀರಿನಿಂದ ಬಾಯಿಮುಕ್ಕಳಿಸಿಕೊಂಡು ಮೋರೆಯನ್ನು ತೊಳಕೊಂಡನು.

ರಣಮಸ್ತಖಾನನು ತನ್ನ ಸೇವಕನಿಗೆ ಹೇಳಿದ್ದನ್ನು ವಾಸಾಹೇಬರು ಕೇಳಿ ಕ್ಷಣಮಾತ್ರ ವಿಚಾರಮಗ್ನನಾದರು. ತಾವು ಇಲ್ಲಿಯೇ ಇರಬೇಕೋ, ತಮ್ಮ ಕೋಣೆಗೆ ಹೋಗಬೇಕೋ ಎಂದು ಅವರು ಆಲೋಚಿಸತೊಡಗಿದರು. ಕಡೆಗೆ ಅವರು ತಮ್ಮ ಕೋಣೆಗೆ ಹೋಗುವದೇ ನೆಟ್ಟಗೆ, ಅಲ್ಲಿ ಸಮಾಧಾನದಿಂದ ಮಾತಾಡಲಿಕ್ಕೆ ಅನುಕೂಲವಾದಂತೆ ಬೇರೆ ಸ್ಥಳದಲ್ಲಿ ಆಗಲಿಕ್ಕಿಲ್ಲ. ಎಂದು ನಿಶ್ಚಯಿಸಿ

ರಣಮಸ್ತಖಾನನಿಗೆ- “ಹಾಗಾದರೆ ನಾನು ಮುಂದೆ ಹೋಗುತ್ತೇನೆ; ನೀನು ಬೇಗನೆ ಬಾ” ಎಂದು ಹೇಳಲು, ಖಾನನು ‘ಹೂ’ ಎಂದು ಒಪ್ಪಿಗೆಯನ್ನಿತ್ತನು. ಕೂಡಲೇ ಮಾಸಾಹೇಬರು ತಮ್ಮ ಕೋಣೆಗೆ ಹೋಗಿ ತಮ್ಮ ಆಸನದಲ್ಲಿ ಕುಳಿತುಕೊಂಡರು. ರಣಮಸ್ತಖಾನನು ಅವರ ಬೆನ್ನು ಹಿಂದೆಯೇ ಬಂದನು. ನಿದ್ರೆಗೆ ಟ್ಟಿದ್ದರಿಂದ ಆತನ ಮುಖವು ನಿಸ್ತೇಜನವಾಗಿತ್ತು. ಸದಾ ಚಿಂತಾಮಗ್ನನಾಗಿದ್ದಿದ್ದರಿಂದ ಅವನ ಕಣ್ಣುಗಳು ಒಳನಟ್ಟಿದ್ದವು. ಆತನ ಉಲ್ಲಸಿತ ವೃತ್ತಿಯು ಎತ್ತೋ ಹೊರಟುಹೋಗಿತ್ತು ನೂರಜಹಾನಳ ಪ್ರಕರಣವು ಉಪಸ್ಥಿತವಾಗುವದಕ್ಕಿಂತ ಮೊದಲಿನ ರಣಮಸ್ತ ಖಾನನಲ್ಲಿಯೂ, ಈಗಿನ ರಣಮಸ್ತಖಾನನಲ್ಲಿಯೂ ಭೂಮ್ಯಾಕಶದಷ್ಟು ಅಂತರವಾಗಿತ್ತು. ಇದನ್ನು ನೋಡಿ ಮಾಸಾಹೇಬರ ಹೊಟ್ಟೆಯಲ್ಲಿ ಬಹಳ ಕಷ್ಟವಾಯಿತು. ಅವರು ಬಾಯಿಂದ ಮಾತಾಡದೆ ಕೈಚಾಚಿ ಮಗನನ್ನು ಹತ್ತಿರ ಕರೆದರು. ಆತನ ಬೆನ್ನಮೇಲೆ ಕೈಯಿಟ್ಟು, ಆತನ ನಿಸ್ತೇಜವಾದ ಮುಖವನ್ನು ದಿಟ್ಟಿಸಿ ನೋಡಿ, ಅವರು ಆತನನ್ನು ಕುರಿತು ಅತ್ಯಂತ ವಾತ್ಸಲ್ಯದಿಂದ- “ಬಾಳಾ, ರಣಮಸ್ತ, ನನ್ನ ಜೀವಕ್ಕೆ ನೀನೊಂದೇ ಆಧಾರ ತಂತುವೆಂಬದನ್ನು ನೀನು ಅರಿಯೆಯಾ ? ನಿನ್ನ ಜೀವಕ್ಕೆ ನೀನೊಂದೇ ಆಧಾರ ತಂತುವೆಂಬದನ್ನು ನೀನು ಅರಿಯೆಯಾ? ನಿನ್ನ ಜೀವಕ್ಕೆನಾಗುತ್ತದೆಂಬದನ್ನು ನನ್ನ ಮುಂದೆ ಹೇಳುವದಿಲ್ಲವೇ ? ನನಗೆ ಮೇಲಿದ್ದ ನಿನ್ನ ವಿಶ್ವಾಸವು ಎತ್ತ ಹೋಯಿತು ? ನನ್ನನ್ನು ನೀನು ಹೀಗೆ ವಂಚಿಸುವ ಕಾರಣವೇನು ? ನಿನ್ನ ಮನಸ್ಸನ್ನು ಯಾವ ಚಿಂತಾರೋಗವು ಆವರಿಸಿತು ?” ಎಂದು ಇನ್ನೂ ಏನೇನೋ ಹೇಳುತ್ತಿರಲು. ರಣಮಸ್ತಖಾನನು ನಡುವೆ ಬಾಯಿ ಹಾಕಿ- “ಮಾಸಾಹೇಬರೇ, ನೀವು ನನ್ನನ್ನು ಏನೇನೋ ಕೇಳುವಿರಿ; ಆದರೆ ನನಗೆ ಅವುಗಳ ಉತ್ತರವನ್ನು ಹೇಳಲಿಕ್ಕೆ ಬರುವದಿಲ್ಲ. ನನ್ನಜೀವಕ್ಕೆ ಏನಾಗಿದೆ ಎಂಬುದು ನನಗೆ ಗೊತ್ತಾಗದಿರಲು, ನಿಮಗೇನು ಹೇಳಲಿ ? ನನ್ನ ಜೀವಕ್ಕೆ ಏನಾಗುತ್ತದೆಂಬುದು ನನಗೇ ನಿಶ್ಚಯವಾಗಿ ತಿಳಿಯಲೊಲ್ಲದು” ಎಂದು ಹೇಳಿದನು. ಹೀಗೆ ಮಗನು ನಡುವೆ ಉತ್ತರ ಕೊಟ್ಟಾನೆಂದು ಮಾಸಾಹೇಬರು ತಿಳಿದಿದ್ದಿಲ್ಲ. ಆತನು ತಮ್ಮ ಮಾತುಗಳನ್ನು ಕೇಳುತ್ತ ಸುಮ್ಮನೆ ಕುಳಿತುಕೊಂಡನೆಂದು ಅವರು ಮಾಡಿದ್ದರು. ಅಷ್ಟರಲ್ಲಿ ಮಗನ ಈ ಉತ್ತರವನ್ನು ಕೇಳಿ ಅವರು ಕ್ಷಣಮಾತ್ರ ಸುಮ್ಮನೆ ಕುಳಿತುಕೊಂಡರು. ಆಮೇಲೆ ಅವರು ರಣಮಸ್ತಖಾನನಿಗೆ ಹೀಗೆ ನೀನು ಮಾತಾಡಿದರೆ ನನಗೆ ಹ್ಯಾಗೆ ಸಮಾಧಾನವಾಗಬೇಕು? ಸಣ್ಣವನಿರುವಾಗ ನಿನಗೆ ಮಾತಾಡಲಿಕ್ಕೆ ಬರುತ್ತಿದ್ದಿಲ್ಲ. ಏನಾಗುತ್ತದೆಂಬುದನ್ನು

ಹೇಳಲಿಕ್ಕೆ ಬರುತ್ತಿದ್ದಿಲ್ಲ. ಆಗ ನೀನು ಅಳುವದನ್ನು ನೋಡಿ ತರ್ಕದಿಂದ ನಿನಗಾದ ಬೇನೆ ಬೇಸರಿಕೆಗಳನ್ನೂ, ಹಸಿವೆ ನೀರಡಿಕೆಗಳನ್ನು, ತಿಳಕೊಂಡು ನಾನು ತಕ್ಕ ಉಪಾಯ ಮಾಡಿ ನಿನ್ನನ್ನು ದೊಡ್ಡವನಾಗಿ ಮಾಡಿದೆನು. ಈಗ ನಿನಗೆ ಮಾತಾಡಲಿಕ್ಕೆ ಬರುತ್ತದೆ, ಹೇಳಲಿಕ್ಕೆ ಬರುತ್ತದೆ. ಹೀಗಿದ್ದು ನೀನು- 'ನನಗೆ ತಿಳಿಯುವದಿಲ್ಲೆಂದು' ಉತ್ತರ ಕೊಟ್ಟರೆ, ನನಗೆ ಹ್ಯಾಗೆ ಸಮಾಧಾನವಾಗಬೇಕು? ನಿನ್ನ ಮನಸ್ಸಿನೊಳಗಿರುವದನ್ನು ನನಗೆ ಹೇಳಬಾರದೆಂದು ನೀನು ಬುದ್ಧಿಪೂರ್ವಕವಾಗಿ ಬಚ್ಚಿಡುವದೇನು ನನಗೆ ಗೊತ್ತಾಗುವುದಿಲ್ಲವೇ? ಛೀ, ಛೀ ಹೀಗೆ ಮಾಡಬೇಡ. ನಿನ್ನ ಸಲುವಾಗಿಯೇ ನಾನು ಪ್ರಾಣಧಾರಣ ಮಾಡಿರುವೆನು, ನಿನ್ನ ಸಲುವಾಗಿಯೇ ಸೋಸಬಾರದ ಕಷ್ಟಗಳನ್ನು ನಾನು ಸೋಸಿದೆನು, ನಿನ್ನ ಸಲುವಾಗಿಯೇ ನಾನು ಆತ್ಮಹತ್ಯೆಯನ್ನು ಮಾಡಿಕೊಂಡಿರುವದಿಲ್ಲ. ನನ್ನ ಪ್ರಾಣದ ವಿಶ್ರಾಂತಿ ಸ್ಥಾನವು ನೀನು, ಅಂಥ ನೀನು ನನಗೆ ಇಂದು ಎರವಾಗುತ್ತಿಯಾ? ಈವರೆಗೆ ನಮ್ಮಿಬ್ಬರಲ್ಲಿ ಭೇದವಿದ್ದಿಲ್ಲ, ಈಗ ಆ ಭೇದವು ಉಂಟಾಗಿದೆ, ನನ್ನ ಮುಂದೆ ನೀನು ಏನೂ ಮುಚ್ಚಿಕೊಳ್ಳತಕ್ಕವನಲ್ಲ, ಇಂದೇ ಯಾಕೆ ಹೀಗೆ ಮಾಡುತ್ತೀ ?”

ರಣಮಸ್ತಖಾನ-ನಾನೇನು ಮಾಡುತ್ತೇನೆ? ಏನೂ ಮಾಡುವದಿಲ್ಲ.

ಮಾಸಾಹೇಬ-ಛೀ, ಛೀ, ಛೀ ನೀನು ಏನೂ ಮಾಡುವದಿಲ್ಲೆಂಬ ಮಾತು ಸುಳ್ಳು. ನೀನು ಈಗ ಏನೋ ಒಳಸಂಚು ನಡಿಸಿರುತ್ತೀ. ನನ್ನ ಮುಂದೆ ಮಾತ್ರ ಅದ್ದು ಹೇಳುವದಿಲ್ಲ. ಬೇಡ, ಬೇಡ; ನೀನು ಈಗ ಏನು ಒಳಸಂಚು ನಡಿಸಿರುತ್ತೀಯೆಂಬದನ್ನು ನನ್ನ ಮುಂದೆ ಹೇಳು.

ರಣಮಸ್ತಖಾನ-ಒಳಸಂಚು ಯಾತರದು ? ನಾನು ಒಳಸಂಚು ನಡೆಸಿರುವೆನೇ ? ಯಾರ ಸಂಗಡ ? ನಾನು ಯಾರವನೆಂಬದನ್ನೇ ನನಗೆ ಹೇಳಲಿಕ್ಕೆ ಬಾರದಿರುವಾಗ ನನ್ನ ಒಳಸಂಚುನ್ನು ಯಾರು ಕೇಳುವರು ? ನನ್ನನ್ನು ಒಳಸಂಚಿನಲ್ಲಿ ಕೂಡಿಸಿಕೊಳ್ಳುವವರಾದರೂ ಯಾರು ? ಮಾಸಾಹೇಬರೇ, ಸುಮ್ಮನೆ ಇಲ್ಲದ್ದೊಂದು ಕಲ್ಪಿಸಿ ನನಗೆ ಪ್ರಶ್ನೆ ಮಾಡಬೇಡಿರಿ. ಯಃಕಶ್ಚಿತ್ತವಾದ ನಾನು ಎಲ್ಲಿಯಾದರೂ ಹ್ಯಾಗಾದರೂ ಹುಟ್ಟಿದಂತಂತೆ, ಯಃಕಶ್ಚಿತ್ತನಾದ ನಾನು ಎಲ್ಲಿಯಾದರೂ ಹ್ಯಾಗಾದರೂ ಸಾಯುವೆನು ! ನೆರೆಯವರಂತೆ ಮಹತ್ವತ್ಯಗಳನ್ನು ಮಾಡಿ ದೊಡ್ಡಸ್ತನವನ್ನು ಪಡೆಯುವದು ನನಗೆ ಶಕ್ಯವಿಲ್ಲ. ನಾನು ಏನಾದರೂ ಮಾಡುತ್ತಿದ್ದರಷ್ಟೇ ನಿಮ್ಮ ಮುಂದೆ ಅದನ್ನು ಮುಚ್ಚುವದು ! ನನ್ನಿಂದ ಇಂಥ ಮಹತ್ವತ್ಯವಾದೀತು ಎಂಬ ಆಶಯವನ್ನೇ ನೀವು ಬಿಟ್ಟುಬಿಡಿರಿ. ನನಗೆ ಬೇಕಾಗಿರುವ

ಹೆಂಡತಿಯನ್ನು ಸಂಪಾದಿಸಿಕೊಳ್ಳಲಾರದ ನಾನು ಬೇರೆ ಮಹತ್ಕೃತ್ಯಗಳನ್ನೇನು ಮಾಡೇನು?

ಮಾಸಾಹೇಬ-ರಣಮಸ್ತ, ನೀನಾಡುವ ಮಾತುಗಳ ಮರ್ಮವು ನನಗೆ ತಿಳಿಯುವದಿಲ್ಲೆಂದು ನೀನು ಭಾವಿಸಬೇಡ. ನೀನು ಎಲ್ಲಿಯಾದರೂ ಹ್ಯಾಗಾದರೂ ಹುಟ್ಟಿ ಯಶಸ್ವಿಗಳಾಗುವಂತೆ ತೋರಿದ್ದರೆ, ನಿನಗೆ ನಾನು ಜನ್ಮವನ್ನೇ ಕೊಡುತ್ತಿದ್ದಿಲ್ಲ. ಪ್ರತಿಜ್ಞೆಯ ಮೂಲಕ ನಿಜವಾದಸಂಗತಿಯನ್ನು ಈಗ ನುಡಿಯದೆ ಸುಮ್ಮನಿರುವ ನನ್ನನ್ನು ನೀನೂ ಮಾತಿನಿಂದ ಚಲಿಸುವೆಯಾ ? ಆಗಲಿ, ರಣಮಸ್ತ, ಬಹಳ ಜಾಣನಾಗಿರುವೆ. ನಿನ್ನ ತಾಯಿಯ ಯೋಗ್ಯತೆಯು ಈಗ ನಿನಗೆ ಕ್ಷುಲ್ಲಕವಾಗಿ ತೋರಹತ್ತಿತ್ತಲ್ಲವೆ ? ಹಾಗೆ ಆಗಲಿ. ನೀನು ಯಾವ ಒಳಸಂಚಿನೊಳಗೂ ಇಲ್ಲದಿದ್ದರೆ, ನೀನು ದಿನಾಲು ವಿಜಯನಗರದ ದರ್ಬಾರಕ್ಕೆ ಯಾಕೆ ಹೋಗುತ್ತಿರುವೆ? ನಿನ್ನ ರಾತ್ರಿ ಯಾರಿಗೂ ಹೇಳದೆ ಕೇಳದೆ ಎಲ್ಲಿಗೆ ಹೋಗಿದ್ದೆ? ಹೀಗೆ ನೀನು ಆಗಾಗ್ಗೆ ರಾತ್ರಿ ಹೊರಗೆ ಹೋಗುವುದೇಕೆ ?

ರಣಮಸ್ತಖಾನ-ಯಾಕೆಂದರೆ, ನನ್ನ ತೆಲೆಯ ಮೇಲ ಮೆಣಸು ಅರೆಯುವದಕ್ಕಾಗಿ ನಿಯಮಿಸಲ್ಪಟ್ಟಿರುವ ಮುಖ್ಯ ವಕೀಲನಾದ ಮಹಮೂದಖಾನನ ಅಪ್ಪಣೆಯನ್ನು ಮೀರಲಾರದ್ದಕ್ಕಾಗಿ ವಿಜಯನಗರದ ದರ್ಬಾರಕ್ಕೆ ಆಗಾಗ್ಗೆ ನಾನು ಹೋಗುತ್ತೇನೆ; ಮತ್ತು ರಾತ್ರಿ ನಿದ್ರೆ ಬಾರದಹಾಗಾಗಲು. ಹಲವು ವಿಚಾರಗಳು ಉತ್ಪನ್ನವಾಗಿ ಮನಸ್ಸು ವ್ಯಥೆಪಡುತ್ತದೆ. ಆ ವ್ಯಥೆಯನ್ನು ಸಮಾಧಾನ ಮಾಡಿಕೊಳ್ಳುವದಕ್ಕಾಗಿ ಎಲ್ಲಿಯಾದರೂ ತಿರುಗಾಡಲಿಕ್ಕೆ ಹೋಗುತ್ತೇನೆ. ಹೀಗೆ ತಿರುಗಾಡುವದರಿಂದ ಮನಸ್ಸಿಗೆ ಸಮಾಧಾನವಾಗುವ ಕಾರಣ ಯಾವಾಗಲೂ ರಾತ್ರಿ ಹೊರಗೆ ಹೋಗುತ್ತಿರುವೆನು !

ಮಾಸಾಹೇಬ-ಅಪ್ಪಾ, ರಣಮಸ್ತಾ ನೀನು ನನ್ನ ಸಂಗಡ ಇಷ್ಟು ಸ್ಪಷ್ಟವಾಗಿ ಮಾತಾಡಿಯೆಂದು ನಾನು ತಿಳಿದಿದ್ದಿಲ್ಲ. ಆಗಲಿ, ಹ್ಯಾಗಿದ್ದರೂ ಬಿಟ್ಟುಹೋಗುವ ಮಾತಲ್ಲ. ನಿನ್ನ ಹೊರತು ನನಗೆ ಗತಿಯಿಲ್ಲ. ಆದ್ದರಿಂದ ನಿನ್ನ ಮನಸ್ಸಿನಲ್ಲಿ ಬರುವ ವಿಚಾರಗಳಾದರೂ ಯಾವವು ಹೇಳು. ಅವುಗಳ ಸಂಬಂಧದಿಂದ ನನಗೇನಾದರೂ ಉಪಾಯಗಳು ತೋಚಿದರೆ ಹೇಳುವೆನು. ನಾನು ನಿನ್ನ ಸುಖ ದುಃಖಗಳ ಭಾಗಿ ಅಲ್ಲವೇ ? ಸ್ವತಃ ನನ್ನ ಸುಖ-ದುಃಖಗಳೇನಿರುವವು ಹೇಳು? ನಿನ್ನ ಸುಖ-ದುಃಖಗಳೇ ನನ್ನ ಸುಖ-ದುಃಖಗಳು ! ಈ ಮಾತು ಚಿಕ್ಕಂದಿನಿಂದಲೂ ನಿನ್ನ ಅನುಭವಕ್ಕೆ ಬಂದಿದೆ. ಸಣ್ಣವನಿರುವಾಗ ನೀನು ಸುಖದಿಂದಿದ್ದರೆ ನಾನು ಸುಖದಿಂದಿರುತ್ತಿದ್ದೆನು, ನೀನು ದುಃಖದಿಂದಿದ್ದರೆ ನಾನು

ದುಃಖದಿಂದಿರುತ್ತಿದ್ದೆನು. ಈಗ ಮಾತ್ರ ನಿನ್ನ ಸುಖ-ದುಃಖದ ಪಾಲನ್ನು ನನಗೆ ಯಾಕೆ ಕೊಡದಾದೆ ?

ರಣಮಸ್ತಖಾನ-ಮಾಸಾಹೇಬ. ನಾನು ಅಜ್ಞಾನಿಯಾಗಿರುವತನಕ ನನ್ನ ಸುಖ-ದುಃಖದ ಪಾಲನ್ನು ನಿಮಗೆ ಕೊಡುವದು ಬಿಡುವದು ನನ್ನ ಕೈಯೊಳಗಿದ್ದಿಲ್ಲ. ಈಗ ನನಗೆ ಚೆನ್ನಾಗಿ ತಿಳಿಯುತ್ತದೆ. ನನಗೆ ಈಗ ಲೇಶವಾದರೂ ಸುಖವಿಲ್ಲದೆ ಬರಿಯ ದುಃಖವೇ ಆಗುತ್ತಿರಲು, ನಿಮ್ಮನ್ನು ಬರಿಯ ದುಃಖಕ್ಕೆ ಪಾಲುಗಾರರನ್ನಾಗಿ ನಾನು ಯಾಕೆ ಮಾಡಲಿ ? ನಾನು ಸಣ್ಣವನಿರುವಾಗ ನನ್ನ ಬಾಲಲೀಲೆಯಿಂದ ನನಗೂ ನಿಮಗೂ ಕೂಡಿಯೇ ಸುಖವಾಗುತ್ತಿರಬಹುದು; ನನ್ನ ಬೇನೆ-ಬೇಸರಿಕೆಗಳಿಂದ ನಮಗೂ ನಿಮಗೂ ಕೂಡಿಯೇ ದುಃಖವಾಗುತ್ತಿರಬಹುದು; ಆದರೆ ನನಗೆ ಈಗ ಸುಖವಿಲ್ಲ. ಹೆಜ್ಜೆ-ಹೆಜ್ಜೆಗೆ ನನ್ನ ಮಾನಹಾನಿಯಾಗುತ್ತಿದೆ. ನನಗೆ ಬೇಕಾಗಿರುವ ವಸ್ತುವು ದೊರೆಯುವುದಿಲ್ಲ. ಇದರಿಂದ ನನ್ನ ಮನಸ್ಸು ಯಾವಾಗಲೂ ಉದ್ವಿಗ್ನವಾಗಿರುತ್ತದೆ. ಅಂದಬಳಿಕ ನನ್ನ ದುಃಖದ ಕಾರಣವನ್ನೆಲ್ಲ ನಿಮಗೆ ಹೇಳಿ ಸುಮ್ಮನೆ ನಿಮ್ಮ ಮನಸ್ಸನ್ನು ಯಾಕೆ ಉದ್ವಿಗ್ನವಾಗಿ ಮಾಡಬೇಕು? ನನ್ನ ಮಾರ್ಗದಲ್ಲಿರುವ ತೊಂದರೆಗಳು ನನಗೇ ಗೊತ್ತು. ಅವು ನಿಮಗೆ ಹ್ಯಾಗೆ.....(ನಡುವೆ ಅಷ್ಟಕ್ಕೆ ಸುಮ್ಮನಾಗಿ ಮತ್ತೆ) ಇನ್ನು ಮುಂದೆ ನನ್ನ ಉಸಾಬರಿಯನ್ನು ಬಿಟ್ಟುಬಿಡಿರಿ. ಪರಮೇಶ್ವರನ ಚಿಂತನದಲ್ಲಿ ಕಾಲಹರಣ ಮಾಡುವ ನಿಮ್ಮ ಕ್ರಮವನ್ನು ಹಾಗೆಯೇ ನಡಿಸಿರಿ. ಅದರಿಂದಲೇ ನಿಮಗೆ ಸುಖವಾಗುವದು ನನ್ನ ಬೆನ್ನುಹತ್ತುವದರಿಂದ ನಿಮಗೆ ಸುಖವಾಗಲಿಕ್ಕಿಲ್ಲ. ನನ್ನ ಕರ್ಮವನ್ನು ನಾನು ಭೋಗಿಸುವೆನು. ನನ್ನ ಚಿಂತೆಯನ್ನು ನೀವು ಬಿಟ್ಟುಬಿಡಿರಿ ನೋಡೋಣ. ನನ್ನಿಂದ ನಿಮಗೆ ಎಂದಿಗೂ ಸುಖವಾಗದು, ಇನ್ನು ನಾನು ಹೋಗುವೆನು. ನೀವು ಕರೆದದ್ದರಿಂದ ನಾನು ನೆಟ್ಟಗೆ ಮೋರೆಯನ್ನು ಸಹ ತೊಳೆದುಕೊಳ್ಳದೆ ಹಾಸಿಗೆಯಿಂದ ಎದ್ದುಕೂಡಲೇ ಹಾಗೆಯೇ ಬಂದಿದ್ದೇನೆ.

ಈ ಮೇರೆಗೆ ನುಡಿದು ರಣಮಸ್ತಕಾನನು ಎದ್ದು ಹೋಗಿಬಿಟ್ಟನು. ಆತನು ತನ್ನ ತಾಯಿಯ ಕಡೆಗೆ ಹೊರಳು ಸಹ ನೋಡಲಿಲ್ಲ. ಇದನ್ನು ನೋಡಿ ಮಾಸಾಹೇಬರು ಆಶ್ಚರ್ಯಮಗ್ನರಾಗಿ ಸ್ತಬ್ಧವಾಗಿ ಕುಳಿತುಬಿಟ್ಟರು! ತಾವು ಮಗನೊಡನೆ ನಡೆಸುವ ಸಂಭಾಷಣದ ಪರ್ಯವಸಾನವು ಹೀಗಾದೀತೆಂದು ಅವರಿಗೆ ತೋರಿದ್ದಿಲ್ಲ. ತಮ್ಮ ಮಗನು ತಮ್ಮ ಸಂಗಡ ಇಷ್ಟು ಔದಾಶೀನ್ಯದಿಂದಲೂ, ನೈಷ್ಠುರ್ಯದಿಂದಲೂ, ಕಠೋರತನದಿಂದಲೂ ನಡೆದುಕೊಂಡಾನೆಂದು ಅವರು ಕನಸು-ಮನಸುಗಳಲ್ಲಿ ಎಣಿಸಿದ್ದಿಲ್ಲ. ಅವರ ಕಲ್ಪನೆಗೆ ಮೀರಿದ ವಿಷಯವನ್ನು

ಅವರು ಇಂದು ಕಣ್ಣಿನಿಂದ ನೋಡಿದರು, ಕಿವಿಯಿಂದ ಕೇಳಿದರು, ಮನಸ್ಸಿನಿಂದ ಅನುಭವಿಸಿದರು. ಅವರು ಅತ್ಯಂತ ಶೂನ್ಯಹೃದಯರಾದದ್ದರಿಂದ ಮಗನು ಹೊರಟುಹೋದದ್ದು ಸಹ ಅವರಿಗೆ ಗೊತ್ತಾಗಲಿಲ್ಲ. ಐದು ಪಳವಾಯಿತು, ಹತ್ತು ಪಳವಾಯಿತು, ಗಳಿಗೆಯಾಯಿತು, ನಾಲ್ಕು ಗಳಿಗೆಯಾಯಿತು, ಆದರೂ ಅವರು ಹಾಗೆಯೇ ಸ್ತಬ್ಧವಾಗಿ ಕುಳಿತಿದ್ದರು. ಮುಂದೆ ಅವರು ಎಚ್ಚತ್ತು ಮಗನ ಸ್ಥಿತಿಯನ್ನು ಕುರಿತು ಆಲೋಚಿಸತೊಡಗಿದರು. ಮಾಸಾಹೇಬರು ಒಳ್ಳೇ ಚತುರರು, ಬಹು ವಿಚಾರವಂತರು, ದೂರದರ್ಶಿಗಳು; ಶಾಂತಸ್ವಭಾವದರು. ಅವರು ವಿಚಾರದ ಕೊನೆಯಲ್ಲಿ ತಮ್ಮ ಮಗನು ಬಾದಶಹನ ಸೇಡು ತೀರಿಸಿಕೊಳ್ಳುವದಕ್ಕಾಗಿ ರಾಮರಾಜನ ಸಂಗಡ ಒಳಸಂಚು ನಡೆಸಿರುವದೇ ನಿಶ್ಚಯವೆಂದು ತರ್ಕಿಸಿ, ಅದರ ಶೋಧದ ಉಪಾಯಗಳನ್ನು ಯೋಚಿಸಹತ್ತಿದರು !

* * * *

೨೦ನೆಯ ಪ್ರಕರಣ

ದುಃಸ್ವಪ್ನವು

ವಾಚಕರು ಮಾಸಾಹೇಬರ ಇಲ್ಲಿಯವರೆಗಿನ ಆಚರಣೆಯನ್ನು ನೋಡಿರುವುದರಿಂದ, ಅವರ ಯೋಗ್ಯತೆಯನ್ನು ಕುರಿತು ಹೆಚ್ಚಿಗೆ ಬರೆಯಲವಶ್ಯವಿಲ್ಲ. ಮಾಸಾಹೇಬರು ಒಮ್ಮೆ ನಿಶ್ಚಯ ಮಾಡಿದರೆಂದರೆ, ತಿರುಗಿ ಹಿಂದಕ್ಕೆ ಸರಿಯುತ್ತಿದ್ದಿಲ್ಲ. ತಮ್ಮ ಮಗನ ಕೃತಿಗಳನ್ನು ಗುಪ್ತರೀತಿಯಿಂದ ನೋಡಿ ಆತನ ಒಳಸಂಚಿನ ಸ್ವರೂಪವನ್ನು ತಿಳಿದುಕೊಳ್ಳಬೇಕೆಂದು ನಿಶ್ಚಯಿಸಿದ ಕೂಡಲೆ ಅವರು ರಣಮಸ್ತಖಾನನ ನಂಬಿಗೆಯ ಸೇವಕನಾದ ನಜೀರನ್ನು ಕರೆಯಿಸಿ ಆತನಿಂದ ಆಣೆಮಾಡಿಸಿ, ಆತನಿಗೆ ತಮ್ಮ ಆಣೆಯನ್ನಿಟ್ಟು ಆತನನ್ನು ಕುರಿತು, “ನಜೀರ, ನಾನು ಈಗ ಹೇಳುವ ಕೆಲಸವನ್ನು ರಣಮಸ್ತಖಾನನಿಗೆ ಗೊತ್ತಾಗಂತೆ ನೀನು ಮಾಡತಕ್ಕದ್ದು” ಎಂದು ಹೇಳಿದರು ಮಾಸಾಹೇಬರ ಮೇಲೆ ಎಲ್ಲ ಜನರ ಭಕ್ತಿಯು. ಅವರ ಆಜ್ಞೆಗಳನ್ನು ಪಾಲಿಸಲಿಕ್ಕೆ ಎಲ್ಲರೂ ಆತುರರು. ಬಹಳವೇಕೆ. ಅವರ ಅಪ್ಪಣೆಯನ್ನು ಪಾಲಿಸುವ ಪ್ರಸಂಗವು ಬರಬಹುದೋ ಎಂದು ಎಲ್ಲರೂ ಹಾದಿಯನ್ನೇ ನೋಡುತ್ತಿದ್ದರೆಂದು ಹೇಳಬಹುದು. ಅಂದಬಳಿಕ ನಜೀರನು ಮಾಸಾಹೇಬರ ಅಪ್ಪಣೆಯನ್ನು, ಅದರಲ್ಲೂ ಅವರು ಆಣೆಯಿಟ್ಟು ಮಾಡಿದ ಅಪ್ಪಣೆಯನ್ನು ಈಗ ಹ್ಯಾಗೆ ಪಾಲಿಸದೆಯಿದ್ದಾನು ? ಆತನು ಸಾಹೇಬರನ್ನು ಕುರಿತು - “ಮಾಸಾಹೇಬರೇ, ತಾವು ಹೇಳಿದರೆ ಪ್ರಾಣವನ್ನರ್ಪಿಸಲಿಕ್ಕೂ ನಾನು ಸಿದ್ಧನಿರುವಾಗ, ಉಳಿದ ಕೆಲಸಗಳ ಪಾಡೇನು ? ತಾವು ಹೇಳುವುದೊಂದೇ ತಡ. ಇನ್ನು ಗೌಪ್ಯವಾಗಿಡುವ ಸಂಬಂಧದಿಂದ ಕೇಳಿದರೆ, ಈ ನಾಲಗೆಯು ಆ ಮಾತನ್ನು ಎಂದಿಗೂ ಉಚ್ಚರಿಸಲಿಕ್ಕಿಲ್ಲ. ಬೇಕಾದರೆ ನಿಮ್ಮ ನಂಬಿಕೆಗಾಗಿ ನನ್ನ ನಾಲಗೆಯನ್ನು ಕಿತ್ತು ಈಗ ನಿಮ್ಮ ಮುಂದೆ ಇಡುತ್ತೇನೆ” ಎಂದು ಹೇಳಿದನು. ನಜೀರನ ಈ ಮಾತುಗಳನ್ನು ಕೇಳಿ ಮಾಸಾಹೇಬರಿಗೆ ಬಹಳ ಸಂತೋಷವಾಯಿತು. ಅವರು ನಜೀರನಿಗೆ- “ನೀನು ಅಂಥ ಮನುಷ್ಯನೆಂತಲೇ ನಿನ್ನನ್ನು ಕರೆಸಿದ್ದೇನೆ. ಕೆಲಸವೇನು, ಬಹಳವಿಲ್ಲ. ಇಂದಿನ ರಾತ್ರಿಯಲ್ಲಿ ಅಥವಾ ನಾಳಿನ ರಾತ್ರಿಯಲ್ಲಿ

ನಿಮ್ಮ ಒಡೆಯನು ಹೊರಬಿದ್ದ ಕೂಡಲೆ, ನೀನು ಆತನಿಗೆ ಗೊತ್ತಾಗದಂತೆ ಬೆನ್ನುಹತ್ತಿಹೋಗಿ ಆತನು ಯಾವ ದಿಕ್ಕಿಗೆ ಹೋಗುತ್ತಾನೆಂಬುದನ್ನು ನನಗೆ ಬಂದು ಹೇಳು. ಆತನು ಕುದುರೆಯು ಮೇಲಿಂದ ಹೋಗುವವನು, ನೀನು ಕಾಲಲ್ಲಿ ನಡೆದು ಹೋಗುವವನು; ಅದರಿಂದ ದಿಕ್ಕು ನೋಡಿಕೊಂಡು ಬರುವದರ ಹೊರತು ಹೆಚ್ಚಿನ ಕೆಲಸವೇನೂ ನಿನ್ನಿಂದ ಆಗಲಿಕ್ಕಿಲ್ಲ; ಕುದುರೆ ಹತ್ತಿ ಹೋಗುವಂತೆ ನಿನಗೆ ನಾನು ವ್ಯವಸ್ಥೆ ಮಾಡಿಕೊಡುತ್ತಿದ್ದೆನು. ಆದರೆ ರಾತ್ರಿಯಲ್ಲಿ ಅದು ರಣಮಸ್ತಖಾನನಿಗೆ ಗೊತ್ತಾಗದೆ ಹೋಗಲಿಕ್ಕಿಲ್ಲ. ಅದರಿಂದ ಕಾಲಿನಿಂದ ನಡೆದು ಹೋಗಲಿಕ್ಕೆ ಶಕ್ಯವಿದ್ದಮಟ್ಟಿಗೆ ನೀನು ನಡೆದುಹೋಗಿ, ದಿಕ್ಕನಷ್ಟು ತಿಳಿದುಕೊಂಡು ಬಾ, ಆಮೇಲೆ ಏನು ಮಾಡಬೇಕೆಂಬದನ್ನು ನಿನಗೆ ಹೇಳುತ್ತೇನೆ” ಎಂದು ಹೇಳಿದರು.

ನಜೀರನು ಮಾಸಾಹೇಬರ ಮಾತಿಗೆ ಸಂತೋಷದಿಂದ ಒಪ್ಪಿಕೊಂಡು ಹೋದನು; ಆದರೆ ಮಾಸಾಹೇಬರು ಅಷ್ಟಕ್ಕೆ ಸ್ವಸ್ಥವಾಗಿ ಕುಳಿತುಕೊಳ್ಳಲಿಲ್ಲ ನಜೀರನು ಹೇಳುವ ಸುದ್ದಿಯು ನಿಜವೆಂಬುದನ್ನು ಬೇರೆ ಸಾಕ್ಷಿಯಿಂದ ಮನಗಾಣುವದು ಅವಶ್ಯವೆಂದು ತಿಳಿದು, ಅವರು ತಮ್ಮ ಸೇವಕರಲ್ಲಿ ನಂಬಿಗೆಯವನಾದ ಕರೀಮಬಕ್ಷನೆಂಬವನನ್ನು ಕರೆದು ಅವನಿಗೊಂದು ಕೆಲಸವನ್ನು ಒಪ್ಪಿಸಿದರು. ಆತನು ಈ ದಿನ ಸಂಜೆಗೇ ವಿಜಯನಗರದ ಅರ್ಧ ಹಾದಿಯ ಮೇಲೆ ಎಲ್ಲಿಯಾದರೂ ಕುಳಿತು, ರಣಮಸ್ತಖಾನನು ರಾತ್ರಿ ಆ ಹಾದಿಯಿಂದ ಹೋಗುವನೋ ಹೇಗೆಂಬದನ್ನು ತಿಳಿದು ಬಂದು ಮಾಸಾಹೇಬರಿಗೆ ಹೇಳಬೇಕಾಯಿತು. ಕರೀಮಬಕ್ಷನೂ ಮಾಸಾಹೇಬರ ಮಾತಿಗೆ ಸಂತೋಷದಿಂದ ಒಪ್ಪಿಕೊಂಡು, ಇಳಿಯ ಹೊತ್ತಾದ ಕೂಡಲೆ ವಿಜಯನಗರದ ಹಾದಿಯನ್ನು ಹಿಡಿದನು. ಇವರಿಬ್ಬರೂ ತಮ್ಮ ಮಾತಿಗೆ ಒಪ್ಪಿಕೊಂಡದ್ದಕ್ಕಾಗಿ ಮಾಸಾಹೇಬರಿಗೆ ಬಹಳ ಸಂತೋಷವಾಯಿತು. ಯಾವಾಗ ಹೊತ್ತು ಮುಳುಗಿತೆಂದು ಅವರು ಹಾದಿಯನ್ನು ನೋಡುತ್ತ ಕುಳಿತುಕೊಂಡರು. ಇಂದು ಅವರ ಜಪ-ತಪಗಳೆಲ್ಲ ಹಿಂದಕ್ಕೇ ಬಿದ್ದುವು. ಪುತ್ರದೇವನ ಮುಂದೆ ಯಾವ ದೇವರೂ ಸುಳಿಯದಾದರು! ಮಗನು ರಾಮರಾಜನ ಪಾಶದಲ್ಲಿ ಸಿಕ್ಕಿಕೊಂಡನೆಂದು ಅವರು ತಿಳಿದುಕೊಂಡು ಬಿಟ್ಟಿದ್ದರು. ಅದನ್ನು ಪರೀಕ್ಷಿಸಿ ನೋಡಲಿಕ್ಕೆ ಅವರು ಆತುರಪಡುತ್ತಲಿದ್ದರು. ಅವರ ಮನಸ್ಸು ಬಹಳ ಚಂಚಲವಾಯಿತು. ಅವರ ಮನಸ್ಸಿನ ಈ ಸ್ಥಿತ್ಯಂತರವು ಲೈಲಿಗೆ ಗೊತ್ತಾಯಿತು; ಆದರೆ ಕಾರಣವನ್ನು ಈಗೆಯೇ ಯಾಕೆ ಕೇಳಬೇಕು. ಸಂಜೆಗಿಂಚೆ ಮುಂದೆ ಮಾಸಾಹೇಬರನ್ನು ಕೇಳೋಣವೆಂದು ಆಕೆಯು

ಸುಮ್ಮನೆಯಿದ್ದಳು. ಮುಂದೆ ಆಕೆಗೆ ಕೇಳಲಿಕ್ಕೆ ಆಸ್ಪದವೇ ದೊರೆಯಲಿಲ್ಲ. ಹೊತ್ತು ಮುಳುಗಿ ಸ್ವಲ್ಪ ರಾತ್ರಿಯಾದ ಕೂಡಲೆ ಮಾಸಾಹೇಬರ ಮನಸ್ಸಿಗೆ ಏನು ಹೊಳೆಯಿತೋ ಏನೋ, ಅವರು ಲೈಲಿಗೆ ಇಂದು ಹಗಲೆಲ್ಲ ಜಪಮಾಡಲಿಕ್ಕೆ ನನಗೆ ಅನುಕೂಲವಾಗಲಿಲ್ಲ; ಆದ್ದರಿಂದ ನಾನು ಈಗ ನನ್ನ ಕೋಣೆಯಲ್ಲಿ ಹೋಗಿ ಕುಳಿತುಕೊಳ್ಳುತ್ತೇನೆ. ನನ್ನನ್ನು ಕರೆಯಲಿಕ್ಕೆ ಇಲ್ಲವೆ ನನ್ನನ್ನೇನಾದರೂ ಕೇಳಲಿಕ್ಕೆ ನೀನು ಸರ್ವಥಾ ಬರಬೇಡ-ಎಂದು ಹೇಳಿ, ಕೋಣೆಯೊಳಗೆಹೋಗಿ ಬಾಗಿಲು ಹಾಕಿಕೊಂಡು ಕುಳಿತುಕೊಂಡುಬಿಟ್ಟರು ! ಆಯಿತು, ಲೈಲಿಯು ಸಂಜೆಯ ಮುಂದೆ ಕೇಳಬೇಕೆಂದಿದ್ದ ಅಲ್ಲಿಯೇ ಉಳಿಯಿತು. ಲೈಲಿಯು ಕೆಲಸ ಬೋಗಸೆಗಳನ್ನೆಲ್ಲ ತೀರಿಸಿಕೊಂಡು, ದಿನಾಲು ತಾನು ಮಲಗಿಕೊಳ್ಳುವ ಸ್ಥಳದಲ್ಲಿ ಬಂದು ಬಿದ್ದು ಕೊಂಡಳು. ಲೈಲಿಯಾದರೂ ಸಾಧಾರಣ ವನುಷ್ಯಳಿದ್ದಿಲ್ಲ. ಆಕೆಯು ಬಹುಜನ ಸಾಧು-ಸತ್ಪುರುಷರ ಬಳಿಯಲ್ಲಿದ್ದವಳಾದದ್ದರಿಂದ ಸುಜ್ಞಳಿದ್ದಳು. ಆದರೆ ಸ್ವಲ್ಪ ಪುಕ್ಕ ಸ್ವಭಾವದವಳು. ಆಕೆಗೆ ಸಂಕೋಚ ಬಹಳ. ತಾನು ಮಾಸಾಹೇಬರನ್ನು ಚಿಕ್ಕಂದಿನಿಂದ ಎತ್ತಿ ಆಡಿಸಿದವಳಾಗಿದ್ದರೂ, ಅವರ ಮೇಲೆ ಹೊಟ್ಟೆಯ ಮಕ್ಕಳಿಗಿಂತ ಆಕೆಯು ಹೆಚ್ಚು ಪ್ರೀತಿಯನ್ನು ಮಾಡುತ್ತಿದ್ದರೂ, ಮಾಸಾಹೇಬರ ತೇಜಸ್ಸಿಗೆ ಆಕೆಯು ಅಂಜುತ್ತಿದ್ದಳು. ಪ್ರಸಂಗದಲ್ಲಿ ಒಮ್ಮೆ ಬಾಯಿಬಿಟ್ಟಳೆಂದರೆ ಮಾಸಾಹೇಬರ ಹಂಗು ಇಲ್ಲದೆ ನಿಜವಾದ ಸಂಗತಿಯನ್ನು ಸ್ಪಷ್ಟವಾಗಿ ಹೇಳಲಿಕ್ಕೆ ಲೈಲಿಯು ಹಿಂದು-ಮುಂದು ನೋಡುತ್ತಿದ್ದಿಲ್ಲ; ಆದರೆ ಎಲ್ಲ ಪ್ರಸಂಗದಲ್ಲಿ ದಿಟ್ಟತನದಿಂದ ಮಾಸಾಹೇಬರನ್ನು ಹಾಗೆ ತಟ್ಟನೆ ಕೇಳುವ ಧೈರ್ಯವು ಆಕೆಗೆ ಆಗುತ್ತಿದ್ದಿಲ್ಲ. ಮಾಸಾಹೇಬರಾದರೂ ಲೈಲಿಯ ಯೋಗ್ಯತೆಯನ್ನು ಅರಿತಿದ್ದರು. ಆಕೆಯು ಬಹುಶುತಳೆಂತಲೂ, ಸುಜ್ಞಳೆಂತಲೂ ತಿಳಿದು ಆಕೆಯ ವಿಷಯವಾಗಿ ಅವರು ಆದರಭಾವವುಳ್ಳವರಾಗಿದ್ದರು. ಆದರೆ ಸಲಿಗೆಯಿಂದ ಒಮ್ಮೊಮ್ಮೆ ಆಕೆಯ ಹಂಗನ್ನು ಅವರು ಎಷ್ಟು ಮಾತ್ರವೂ ಇಡುತ್ತಿದ್ದಿಲ್ಲ. ಇರಲಿ ಲೈಲಿಗೆ ಸ್ವಲ್ಪ ಹೊತ್ತಿನಲ್ಲಿ ನಿರ್ದೆ ಹತ್ತಿತು. ಮಾಸಾಹೇಬರು ಜಪ ಮಾಡುವದನ್ನು ಬಿಟ್ಟು, ಮಗನು ಈ ದಿನ ಹೊರಗೆ ಹೋಗಿರಬಹುದೋ ಎಂದು ಚಡಪಡಿಸುತ್ತ ಕುಳಿತುಕೊಂಡಿದ್ದರು. ಅವರಿಗೆ ಹಿಂದಿನ ವೃತ್ತಾಂತವೆಲ್ಲ ನೆನಪಾಗಿತ್ತು. ಅವರು ವಿಚಾರ ಮಾಡಿಮಾಡಿ ದಣಿದು ಮಲಗಿಕೊಂಡರು; ಆದರೆ ಅವರಿಗೆ ನಿರ್ದೆಯು ಬರಲೊಲ್ಲದು. ಅವರು ಹಲವು ಸಾರೆ ಕಿಟಕಿಯಲ್ಲಿ ಹಣಕಿ ನೋಡಿದರು. ಸ್ವಚ್ಛವಾದ ಬೆಳದಿಂಗಳಲ್ಲಿ ಯಾರಾದರೂ ಹೋಗುವುದು ಕಂಡರೆ ನೋಡಬೇಕೆಂತಲೂ ಯಾರಾದರೂ

ಹೋಗುವ ಸಪ್ಪಳವು ಕಿವಿಗೆ ಬಿದ್ದರೆ ಕೇಳಬೇಕೆಂತಲೂ ಅವರು ಆತುರಪಡುತ್ತಿದ್ದರು. ಅಂದು ಅವರ ಮನಸ್ಸಿನ ಸ್ಥಿತಿಯು ವಿಲಕ್ಷಣವಾಗಿತ್ತು.

ಇತ್ತ ಅದೇ ರಾತ್ರಿ ರಣಮಸ್ತಖಾನನು ತನ್ನ ಕೋಣೆಯಲ್ಲಿ ಅಸಮಾಧಾನದಿಂದ ಹಾಸಿಗೆಯ ಮೇಲೆ ಹೊರಳಾಡುತ್ತಿದ್ದನು. ಇಂದು ಮುಂಜಾನೆ ಮಾಸಾಹೇಬರ ಸಂಗಡ ಬಹು ನಿಷ್ಕೂರತನದಿಂದ ನಡೆದುಕೊಂಡೆನೆಂಬ ಬಗ್ಗೆ ಆತನಿಗೆ ಬಹಳ ಪಶ್ಚಾತ್ತಾಪವಾಗಿತ್ತು. ಆದರೂ ತಾನು ಹೀಗೆ ನಡೆಯದಿದ್ದರೆ ನಿರ್ವಾಹವೇ ಇದ್ದಿಲ್ಲೆಂದು ಆತನು ಸಮಾಧಾನಮಾಡಿಕೊಳ್ಳುತ್ತಿದ್ದನು. ನೂರಜಹಾನಳ ವೃತ್ತಾಂತವೆಲ್ಲ ಆತನ ಕಣ್ಣುಮುಂದೆ ಕಟ್ಟಿದಂತೆ ಆಗಿ, ತಾನು ಯಾವ ಉಪಾಯದಿಂದ ನೂರಜಹಾನಳ ಲಗ್ನವಾಗಬೇಕಾದೀತೆಂದು ಆತನು ಆಲೋಚಿಸತೊಡಗಿದನು. ಆ ಕಾರ್ಯಕ್ಕೆ ತಾನು ಈಗ ರಾಮರಾಜನೊಡನೆ ನಡೆಸುವ ಒಳಸಂಚೇ ಅನುಕೂಲವಾದದ್ದೆಂದು ಆತನು ನಿರ್ಧರಿಸಿದನು. ಅಷ್ಟರಲ್ಲಿ ರಾತ್ರಿಯು ಐದು ತಾಸಿಗೆ ಬಂದಿತ್ತು. ಕೂಡಲೆ ರಣಮಸ್ತಖಾನನು ತನ್ನ ಸೇವಕನಾದ ನಜೀರನನ್ನು ಕರೆದು-ಹೋಗು, ಅಲ್ಲಿ ಖಾನನಿಗೆ ನನ್ನ ಕುಸುರೆಯನ್ನು ಜೀನು ಹಾಕಿಕೊಂಡು ನಿನ್ನನಸ್ಥಳದಲ್ಲಿ ನಿಲ್ಲಿಸೆಂದು ಹೇಳು. ನಾನು ಇಂದೂ ನಿನ್ನನಂತೆಯೇ ಹೊರಗೆ ಹೋಗುತ್ತೇನೆ. ಬೆಳಗುಮುಂಜಾನೆ ಬರುವೆನು, ಮಾಸಾಹೇಬರು ಕದಾಜಿತ್ ಇಂದು ನನ್ನ ಶೋಧಮಾಡಬಹುದು. ಅವರಿಗೆ ನಾನು ಮಲಗಿಕೊಂಡಿರುವೆನೆಂದು ಹೇಳು. ಅವರು ನನ್ನನ್ನು ಎಬ್ಬಿಸಹೇಳಿದರೆ, 'ಯಾರು ಎಬ್ಬಿಸೆಂದರೂ ಎಬ್ಬಿಸಬೇಡೆಂದು' ತಕ್ಕ ತಾಕೀತುಮಾಡಿ ಮಲಗಿರುತ್ತಾರೆಂದು ಹೇಳಿಬಿಡು, ಎಂದು ಹೇಳಿದನು. ನಜೀರನಿಗೆ ಇಷ್ಟೆ ಬೇಕಾಗಿತ್ತು. ಅವನು ಅಲಿಖಾನನ ಬಳಿಗೆ ಓಡುತ್ತ ಹೋಗಿ ರಣಮಸ್ತಖಾನನ ಅಪ್ಪಣೆಯನ್ನು ತಿಳಿಸಿದನು. ಈ ಸುದ್ದಿಯನ್ನು ಮಾಸಾಹೇಬರ ಮುಂದೆ ಯಾವಾಗ ಹೇಳೇನೆನ್ನುವ ಹಾಗೆ ನಜೀರನಿಗೆ ಆಗಿತ್ತು. ಆತನು ಈಗಲೇ ಈ ಸುದ್ದಿಯನ್ನು ಮಾಸಾಹೇಬರಿಗೆ ತಿಳಿಸಿ ಹೋಗಬೇಕೆಂಬ ಉಬ್ಬಿನಿಂದ, ರಣಮಸ್ತಖಾನನ ಬಂಗಲೆಯ ಕಡೆಗೆ ಹೋಗದೆ, ಮಾಸಾಹೇಬರ ಮನೆಯ ಕಡೆಗೆ ತಿರುಗಿದನು. ಅವನು ಹೋಗುವದರೊಳಗೆ ಮಾಸಾಹೇಬರ ಬಾಗಿಲು ಹಾಕಿಕೊಂಡು ಕುಳಿತ್ತಿದ್ದರು. ಲೈಲಿಯು ಹೊರಗೆ ಗೊರಿಕೆ ಹೊಡೆಯುತ್ತ ಮಲಗಿಕೊಂಡಿದ್ದಳು. ಮಾಸಾಹೇಬರು ಕೋಣೆಯಲ್ಲಿರುವಾಗ ಕರೆಯಲಾಗದೆಂದು ನಜೀರನಿಗೆ ಗೊತ್ತಿದ್ದರೂ, ಆತನು ಗೌರವದಿಂದ ಮಾಸಾಹೇಬರ ಬಾಗಿಲನ್ನು ನೂಕಿದನು. ಕೂಡಲೆ ಮಾಸಾಹೇಬರು "ಯಾರವರು" ಎಂದು ಕೇಳಲು, "ನಾನು ನಜೀರನು" ಎಂಬ ಉತ್ತರವು

ಮಾಸಾಹೇಬರ ಕಿವಿಗೆ ಬಿದ್ದಿತು. ಕೂಡಲೆ ಮಾಸಾಹೇಬರು ಬಾಗಿಲು ತೆರೆದು ನಜೀರನಿಗೆ “ಯಾಕೋ ? ಏನಾದರು ವಿಶೇಷ ಸುದ್ದಿಯು ?” ಎಂದು ಕೇಳಿದ ಕೂಡಲೆ, ನಜೀರನು ಖಾನಾಸಹೇಬರು ನಿನ್ನಿನಂತೆಯೇ ಇಂದೂ ಹೊರಗೆ ಹೋಗುವವರಿದ್ದಾರೆ. ಅವರ ಅಪ್ಪಣೆಯಂತೆ ಅಲಿಖಾನ್‌ನಿಗೆ ಕುದುರೆಯನ್ನು ಜೀನುಹಾಕಿ ಸಂಕೇತ ಸ್ಥಳದಲ್ಲಿ ತಂದು ನಿಲ್ಲಿಸೆಂದು ಇದೇ ಈಗ ನಾನೇ ಹೇಳಿ ಬಂದೆನು. ನನಗೆ ಖಾನಾಸಹೇಬರು ತಕ್ಕ ತಾಕೀತು ಮಾಡಿದ್ದಾರೆ. ಯಾರು ಬಂದು ಕೇಳಿದರೂ, ಸ್ವತಃ ನೀವು ಬಂದು ಕೇಳಿದರೂ ಒಳಗೆ ಮಲಗಿಕೊಂಡಿರುತ್ತಾರೆಂದು ಹೇಳಬೇಕಂತೆ. ಈ ಸುದ್ದಿಯನ್ನು ನಿಮಗೆ ಹೇಳಿಹೋಗಬೇಕೆಂದು ಬಂದೆನು, ಎಂದು ಹೇಳಿದನು. ಅದಕ್ಕೆ ಮಾಸಾಹೇಬರು ಉತ್ಸಾಹದಿಂದ- “ಶಾಬಾಸ್ ! ಶಾಬಾಸ್ ! ಇನ್ನು ನೀನು ಆತನಿಗೆ ತಿಳಿಯದ ಹಾಗೆ ಆತನ ಬೆನ್ನಹತ್ತಿ ಹೋಗಿ ಆತನು ಯಾವದಿಕ್ಕಿಗೆ ಹೋಗುತ್ತಾನೆಂಬದನ್ನು ನನಗೆ ಬಂದು ಹೇಳು” ಎಂದು ನಜೀರನನ್ನು ಪ್ರೋತ್ಸಾಹಿಸಿ ಕಳಿಸಿಕೊಟ್ಟರು. ನಜೀರನಿಗೆ ಇಂದು ಮೈಯೆಲ್ಲ ಮಾಂಸಾ ಬಂದಹಾಗಾಯಿತು.

ಇತ್ತೀಚೆ ರಣಮಸ್ತಖಾನನ ಸ್ವಭಾವವು ಬಹು ಸಂಶಯಗ್ರಸ್ತವಾಗಿತ್ತು; ಆತನು ಹೊರಗೆ ಹೊರಡುವದಕ್ಕಾಗಿ ಉಡುಪು-ತೊಡಪುಗಳನ್ನು ಧರಿಸಬೇಕಾದ್ದರಿಂದ ನಜೀರನ ಹಾದಿಯನ್ನು ನೋಡಹತ್ತಿದನು. ಸುದ್ದಿ ಹೇಳಿಬರಲಿಕ್ಕೆ ನಜೀರನಿಗೆ ಇಷ್ಟು ಹೊತ್ತು ಬೇಡೆಂಬದು ಸಹ ಆತನ ಮನಸ್ಸಿನಲ್ಲಿ ತಟ್ಟನೆ ಬಂದಿತು. ನಜೀರನು ಬಂದಕೂಡಲೆ ಆತನನ್ನು ಕುರಿತು ರಣಮಸ್ತಖಾನನು- “ಬರಿಯ ಸುದ್ದಿಯನ್ನು ಹೇಳಿ ಬರಲಿಕ್ಕೆ ಇಷ್ಟು ಹೊತ್ತು ಯಾಕೆ ?” ಎಂದು ಕೇಳಿದನು. ಕೂಡಲೆ ನಜೀರನ ಮೋರೆಯು ಕಪ್ಪಿಟ್ಟಿತು. ಆತನಿಗೆ ಏನು ಹೇಳಬೇಕೆಂದೆಂಬುದು ತಿಳಿಯದಾಯಿತು; ಅಷ್ಟರಲ್ಲಿ ರಣಮಸ್ತಖಾನನೇ ನಜೀರನಿಗೆ- “ಹೊತ್ತಿಲ್ಲ, ವೇಳೆಯಿಲ್ಲ; ತಿಂಬಾಕದ ಝರಕೆಗಳನ್ನು ಹೊಡೆಯುತ್ತ ಕುಳಿತುಕೊಂಡಿದ್ದೆಯಾದೀತು, ಮತ್ತೇನಿದೆ ?” ಎಂದನು. ಇದು ಅನಾಯಾಸವಾಗಿ ನಜೀರನ ಹೊತ್ತಿಗೆಬಿದ್ದಿತು. ಆತನು ದೇಶಾವರಿಯ ನಗುವನ್ನು ನಗುತ್ತ ರಣಮಸ್ತಖಾನನ ಉಡುಪು ತೊಡಪುಗಳನ್ನು ತಂದು ಕೊಡಹತ್ತಿದನು. ರಣಮಸ್ತಖಾನನು ಅವಸರದಿಂದ ಪೋಷಾಕು ಹಾಕಿಕೊಂಡನು ಆತನು ಪುನಃ ನಜೀರನಿಗೆ- “ನಾನು ಎಲ್ಲಿಗೆ ಹೋದೆನೆಂಬದನ್ನು ಮಾಸಾಹೇಬರಿಗೆ ತಿಳಿಸಬೇಡ” ಎಂದು ಗಟ್ಟಿಯಾಗಿ ಹೇಳಿ, ಅಲಿಖಾನನು ಸಂಕೇತಸ್ಥಳದಲ್ಲಿ ನಿಲ್ಲಿಸಿದ್ದ ಕುದುರೆಯನ್ನು ಹತ್ತಿ ಹಾದಿಯ ಹಿಡಿದನು. ನಜೀರನು ಕಾಲಲ್ಲಿ ಬಲು ಹಗುರು ಇದ್ದನು. ರಣಮಸ್ತಖಾನನಾದರೂ

ಕುದುರೆಯನ್ನು ಸಾವಕಾಶವಾಗಿ ಬಿಟ್ಟಿದ್ದನು; ಆದ್ದರಿಂದ ನಜೀರನಿಗೆ ರಣಮಸ್ತಖಾನನ ಬೆನ್ನಹತ್ತಿ ಹೋಗಿ ಆತನು ಯಾವ ದಿಕ್ಕಿಗೆ ಹೋಗುತ್ತಾನೆಂಬುದನ್ನು ನೋಡಿಕೊಳ್ಳಲಿಕ್ಕೆ ಬಹಳ ಅನುಕೂಲವಾಯಿತು. ರಣಮಸ್ತಖಾನನು ವಿಜಯನಗರದ ದಿಕ್ಕನ್ನೇ ಹಿಡಿದಿದ್ದನು. ಆದಷ್ಟು ಗಟ್ಟಿಮುಟ್ಟಿಯಾಗಿ ಗೊತ್ತಾದ ಕೂಡಲೆ ನಜೀರನು ಹಿಂದಿರುಗಿ ಮಾಸಾಹೇಬರ ಬಳಿಗೆ ಹೋಗಿ ಆ ಸುದ್ದಿಯನ್ನು ಹೇಳಿದನು. ಅದನ್ನು ಕೇಳಿ ಮಾಸಾಹೇಬರ ಚಿತ್ತವೃತ್ತಿಯು ವಿಲಕ್ಷಣವಾಯಿತು; ಆದರೂ ಅದನ್ನೇನು ಹೊರಗೆ ತೋರಗೊಡದೆ ಅವರು ನಜೀರನನ್ನು ಹೊಗಳಿ- “ಹೋಗು, ಓಡಿ ಓಡಿ ದಣಿದಿರುತ್ತೀ, ಮಲಗಿಕೋ. ಇನ್ನು ಮೇಲೆ ರಣಮಸ್ತಖಾನನು ಯಾವಾಗ ಬರುತ್ತಾನೆಂಬುದನ್ನು ನನಗೆ ಬೆಳಗಾದ ಬಳಿಕ ಯಾವಾಗಾದರೂ ಹೇಳು” ಎಂದು ಹೇಳಿದರು. ನಜೀರನು ಬಹಳ ಆನಂದಪಟ್ಟನು. “ತಪ್ಪದೆ ಹೇಳುತ್ತೇನೆ” ಎಂದು ಹೇಳಿ ಆತನು ಹೊರಟುಹೋದನು. ಮಾಸಾಹೇಬರ ಚಿತ್ತವು ಅತ್ಯಂತ ಅಸ್ವಸ್ಥವಾಯಿತು. ರಣಮಸ್ತಖಾನನ ಬೆನ್ನಹತ್ತಿ ಅಶ್ವಾರೂಢನಾಗಿ ನಾನೇ ಹೋಗಲಾ, ಅನ್ನುವ ಹಾಗೆ ಅವರಿಗೆ ಆಯಿತು; ಆದರೆ ಹಾಗೆ ಮಾಡಲಿಕ್ಕೆ ಬರುವಹಾಗಿದ್ದಿಲ್ಲ; ಇದಲ್ಲದೆ ಅವರು ಕರೀಮಬಕ್ಷಮನನ್ನು ವಿಜಯನಗರದ ಅರ್ಧಹಾದಿಯ ಮೇಲೆ ಕುಳಿತಿರುವಂತೆ ನಿಯಮಿಸಿ ಕಳಿಸಿದ್ದರು. ಆತನು ಮುಂಜಾನೆ ಬಂದು ಸುದ್ದಿಯನ್ನು ಹೇಳಿದ ಬಳಿಕ ಏನುಮಾಡತಕ್ಕದನ್ನು ಮಾಡೋಣವೆಂದು ಅವರು ನಿಶ್ಚಯಿಸಿದರು. ವಿಚಾರ ಮಾಡಿ ಮಾಡಿ ಅವರಿಗೆ ದಣಿವಿಕೆ ಬಂದ ಹಾಗಾದ್ದರಿಂದ ಅವರು ಹಾಸಿಗೆಯ ಮೇಲೆ ಹೋಗಿ ಬಿದ್ದುಕೊಂಡರು; ಆದರೆ ಅವರಿಗೆ ನಿದ್ರೆ ಬರಲೊಲ್ಲದು! ಜೀವಕ್ಕೆ ಬಹಳ ತಾಪವಾಗಹತ್ತಿತು. ಹೀಗೆ ಕೆಲವು ಹೊತ್ತು ತಳಮಳಿಸುತ್ತಿರಲು, ಬೆಳಗು ಮುಂಜಾನೆ ಅವರಿಗೆ ಸ್ವಲ್ಪ ನಿದ್ರೆ ಹತ್ತಿದಹಾಗಾಗಿ, ಅವರು ವಿಲಕ್ಷಣ ಕನಸನ್ನು ಕಂಡರು. ಅದೇನೆಂದರೆ-

ಒಂದು ಎತ್ತರವಾದ ಪರ್ವತ ಶಿಖರದ ಮೇಲೆ ಯಾರದೋ ಹಾದಿಯನ್ನು ನೋಡುತ್ತ ತಾವು ಒಬ್ಬರೇ ನಿಂತುಕೊಂಡಿರುವಂತೆ ಮಾಸಾಹೇಬರಿಗೆ ತೋರಿತು. ಅಷ್ಟರಲ್ಲಿ ರಾಮರಾಜನು ಅಲ್ಲಿಗೆ ಬಂದನು. ಆತನನ್ನು ನೋಡಿದ ಕೂಡಲೆ ತಮ್ಮ ಸರ್ವಾಂಗವು ತಪ್ಪವಾಗಿ ಕೆಂಪಡದ ಕಣ್ಣುಗಳಿಂದ ತಾವು ಆತನನ್ನು ನೋಡುತ್ತಿರುವಂತೆ ಮಾಸಾಹೇಬರಿಗೆ ಭಾಸವಾಯಿತು. ಆಗ ತಾವು ತಮ್ಮ ಹಲ್ಲುಗಳಿಂದ ತಮ್ಮ ತುಟಿಯನ್ನು ಕಚ್ಚುತ್ತಿರುವಂತೆಯೂ, ತಮ್ಮ ಬಿಗಿಯಾದ ಮುಷ್ಟಿಯನ್ನು ಕಸುವಿನಿಂದ ಹಿಂದಕ್ಕೆ ಜಾಗಿಸಿ ಹಿಡಿದಂತೆಯೂ, ಸಿಟ್ಟಿನಿಂದ

ಬುಸುಗುಟ್ಟುತ್ತಿರುವಂತೆಯೂ ಅವರಿಗೆ ತೋರಿತು. ರಾಮರಾಜನು ಮಾತ್ರ ಅತ್ಯಂತ ಶಾಂತಮುದ್ರೆಯಿಂದ ಮುಗುಳುನಗೆ ನಗುತ್ತ ತಮ್ಮ ಕಡೆಗೆ ನೋಡಿದಹಾಗಾಯಿತು. ರಾಮರಾಜನು ನೋಡನೋಡುತ್ತ ತಮ್ಮನ್ನು ಅಪ್ಪಿಕೊಳ್ಳಲಿಕ್ಕೆ ಬರುವಂತೆ ಮಾಸಾಹೇಬರಿಗೆ ತೋರಿತು. ರಾಮರಾಜನು ತಮ್ಮನ್ನು ಅಪ್ಪಿಕೊಳ್ಳಲಿಕ್ಕೆ ಹತ್ತಿರ ಬಂದರೆ, ಆತನನ್ನು ಪರ್ವತದ ಶಿಖರದ ಕೆಳಗೆ ನೂಕಿಬಿಡಬೇಕೆಂದು ತಾವು ತೀರ ತುದಿತುದಿಗೆ ಹೋಗುವ ಹಾಗೆ ಅವರಿಗೆ ಕಂಡಿತು. ಅಷ್ಟರಲ್ಲಿ ರಾಮರಾಜನು ತೀರ ಹತ್ತರ ಬಂದು ತನ್ನ ಅತ್ಯಂತ ಮಧುರ ಧ್ವನಿಯಿಂದ- “ಸುಂದರೀ, ಎಂದು ತಪ್ಪಿಸಲಿಕ್ಕೆ ಬಾರದಿರುವಾಗ ಯಾಕೆ ತಪ್ಪಿಸಿಕೊಳ್ಳುಯಿತ್ತಿಸುತ್ತಿ ? ಎಂದೂ ಆಗದೆ ಇರುವದನ್ನು ಯಾಕೆ ಮಾಡಲಿಕ್ಕೆ ಹೋಗುತ್ತೀ ಇಗೋ ನೋಡು, ಈಗಲು ನನ್ನ ಮಗನು” ಹೀಗೆ ಅನ್ನುತ್ತಿರುವಾಗ ರಣಮಸ್ತಖಾನನು ರಾಮರಾಜನ ಬಳಿಯಲ್ಲಿ ನಿಂತಂತೆ ಮಾಸಾಹೇಬರಿಗೆ ಕಂಡಿತು, ತಾವು ಅತಿ ನಿರ್ಬಲರೂ, ನಿಶ್ಚಲರೂ ಆದದ್ದನ್ನು ನೋಡಿ ಮತ್ತಷ್ಟು ಮಧುರಹ್ಯಾಸ ಮಾಡಿ ರಾಮರಾಜನು ತೀರ ಹತ್ತಿರಕ್ಕೆ ಬಂದ..... ನೋಡು ನೋಡು, ನಾನು ಈತನನ್ನು ಸ್ವಾಧೀನಪಡಿಸಿಕೊಂಡಿದ್ದೇನೆ. ಈತನು ನನ್ನವನು, ನನಗೆ ಸಿಕ್ಕನು, ಈಗ ನೀನಷ್ಟೇಯಾಕೆ ದೂರ ಹೋಗುತ್ತೀ ಬಾ, ಬಾ ಎಂದು ತಮ್ಮನ್ನು ಹಿಡಿಯಲಿಕ್ಕೆ ಬರುವಂತೆ ಮಾಸಾಹೇಬರಿಗೆ ತೋರಿತು. ಅಷ್ಟರಲ್ಲಿ ರಣಮಸ್ತಖಾನನು ಮುಂದಕ್ಕೆ ಬಂದಂತಾಯಿತು. ಆತನ ಬಳಿಯಲ್ಲಿ ನೂರಜಹಾನಳೂ ನಿಂತಂತೆ ತೋರಿತು. ಆಕೆಯು ಏನೋ ರಣಮಸ್ತಖಾನನಿಗೆ ಸನ್ನೆಮಾಡಿದ ಹಾಗಾಯಿತು. ಕೂಡಲೇ ರಣಮಸ್ತಖಾನನು-ಹೋಗಿರಿ. ಹಾಳಾಗಿ ಹೋಗಿರಿ; ನನ್ನ ಆಯುಷ್ಯವನ್ನು ನೀವಿಬ್ಬರೂ ಮಣ್ಣುಗೂಡಿಸಿಬಿಟ್ಟಿರಿ, ಎನ್ನುತ ತಮ್ಮನ್ನೂ, ರಾಮರಾಜನನ್ನೂ ಕೂಡಿಯೇ ಪರ್ವತ ಶಿಖರದ ಕೆಳಗೆ ದೂಡಿಕೊಟ್ಟಂತೆ ಮಾಸಾಹೇಬರಿಗೆ ಆಯಿತು. ಹೀಗಾದಕೂಡಲೆ ಮಾಸಾಹೇಬರು ಚಿಟ್ಟನೆ ಚೀರಿ ಹೊರಸಿನ ಕೆಳಗೆ ಬಿದ್ದರು.

ಹೀಗೆ ಚೀರಿದ್ದನ್ನು ಲೈಲಿಯು ಕೇಳಿ ಗಾಬರಿಯಾಗಿ ಬಂದಳು, ಕರ್ಮ ಧರ್ಮಸಂಯೋಗದಿಂದ ಬಾಗಲಿಗೆ ಒಳಚಿಲಕ ಹಾಕದ್ದರಿಂದ ಲೈಲಿಯು ಬಾಗಿಲು ತೆರೆದು ಒಳಗೆ ಹೋಗಿ ನೋಡಲು, ಮಾಸಾಹೇಬರು ನೆಲದ ಮೇಲೆ ಅಸ್ತವ್ಯಸ್ತವಾಗಿ ಬಿದ್ದಿದ್ದರು. ಅವರಮೈಮೇಲೆ ಎಚ್ಚರವಿದ್ದಿಲ್ಲ. ಲೈಲಿಯು ಅವಸರದಿಂದ ನೀರು ತಂದು ಅವರ ಕಣ್ಣಿಗೆ ಹಚ್ಚಿ ನೆತ್ತಿಗೆ ತಟ್ಟಿದಳು; ಆದರೆ ಬಹಳ ಹೊತ್ತಾದರೂ ಎಚ್ಚರವಾಗಲಿಲ್ಲ. ಇನ್ನೂ ಅವರು ಆಗಾಗ್ಗೆ ಚಿಟ್ಟಚಿಟ್ಟೆ ಚೀರುತ್ತಲೇ ಇದ್ದರು.

ಲೈಲಿಯು ಎಚ್ಚರವಾಗಬೇಕೆಂದು ಬಹಳ ಯತ್ನಿಸಿದಳು; ಆದರೆ ವ್ಯರ್ಥವು ಕಡೆಗೆ ರಣಮಸ್ತಖಾನನನ್ನು ಕರೆಕಳುಹಿಸಿದಳು. ಅವರು ರಾತ್ರಿ ಹೋದವರು ಇನ್ನೂ ಬಂದಿಲ್ಲೆಂದು ಸುದ್ದಿಯು ಬಂದಿತು. ಹೊರಗೆ ತಾಸುಹೊತ್ತು ವಿರುತ್ತ. ಕಡೆಗೆ ಲೈಲಿಯು ತನಗೆ ಗೊತ್ತಿದ್ದ ಬೇರೆಬೇರೆ ಉಪಾಯಗಳನ್ನು ಮಾಡಿದಳು. ಆಗ ಬಹಳ ಹೊತ್ತಿನ ಮೇಲೆ ಮಾಸಾಹೇವರಿಗೆ ಎಚ್ಚರವಾಯಿತು; ಆದರೆ ಅವರು ಭ್ರಮಿಷ್ಠರಂತೆ ನಾಲ್ಕು ಕಡೆಗೆ ನೋಡಹತ್ತಿದರು. ತಾವು ಎಲ್ಲಿ ಇರುತ್ತೇವೆಂಬದರ ನಿಶ್ಚಯವು ಅವರಿಗೆ ಆದಂತೆ ತೋರಲಿಲ್ಲ. ಅವರು ಬಹಳ ಹೊತ್ತು ಲೈಲಿಯನ್ನು ದಿಟ್ಟಿಸಿ ನೋಡಿದರು. ಆದರೆ ತಾವು ಯಾರನ್ನು ನೋಡುತ್ತೇವೆಂಬ ಪ್ರಜ್ಞೆಯೂ ಅವರಿಗೆ ಇದ್ದಿಲ್ಲ. ಅವರಿಗೆ ಇನ್ನೂ ಕನಸಿನ ಗುಂಗು ಇದ್ದಂತೆ ತೋರಿತು. ಲೈಲಿಯು ಈಗ ನಾಲ್ಕತ್ತೈದು ವರ್ಷಗಳಿಂದ ಮಾಸಾಹೇಬರ ಬಳಿಯಲ್ಲಿರುತ್ತ ಬಂದಿದ್ದಳು; ಅವಳಿಗೆ ಇಂಥ ಪ್ರಸಂಗವು ಎಂದೂ ಬಂದಿದ್ದಿಲ್ಲ; ಆದರೆ ಈಗ ಸುಮಾರು ಮೂವತ್ತು ವರ್ಷಗಳ ಹಿಂದೆ ಒಮ್ಮೆ ಮಾಸಾಹೇಬರ ಹೀಗೆಯೇ ಚೀರಿ ನೆಲದ ಮೇಲೆ ಬಿದ್ದದ್ದು ಲೈಲಿಗೆ ನೆನಪಾಯಿತು. ಆಗಾದರೂ ಇಷ್ಟು ಹೊತ್ತು ಎಚ್ಚರ ತಪ್ಪಿ ಮಾಸಾಹೇಬರು ಬಿದ್ದಿದ್ದಿಲ್ಲ. ಲೈಲಿಯು ಹ್ಯಾಗಾದರೂ ಮಾಡಿ ಮಾಸಾಹೇಬರನ್ನು ಅವರ ಹೊರಸಿನ ಮೇಲೆ ಮಲಗಿಸಿದಳು. ಆಗ ಮಾಸಾಹೇಬರು ಒಂದೇಸವನೆ ಬಿಕ್ಕಿಬಿಕ್ಕಿ ಅಳಹತ್ತಿದರು. ಅದನ್ನು ನೋಡಿ ಲೈಲಿಯು ಮತ್ತಷ್ಟು ಗಾಬರಿಯಾದಳು. ಹೀಗೆ ಕೆಲಕಾಲ ಕ್ರಮಿಸಿದ ಮೇಲೆ ಮಾಸಾಹೇಬರು ಹೊರಸಿನ ಮೇಲೆ ಎದ್ದುಕುಳಿತು ಲೈಲಿಯನ್ನು ಕುರಿತು- “ಲೈಲಿ, ಆ ನಜೀರನನ್ನು ಕರದುಕೊಂಡು ಬಾ” ಎಂದು ಹೇಳಿದರು. ಹೀಗೆ ಮಾಸಾಹೇಬರು ಎಚ್ಚರಿಕೆಯಿಂದ ಮಾತಾಡಿದ್ದನ್ನು ಕೇಳಿ ಲೈಲಿಗೆ ಪರಮಾನಂದವಾಯಿತು. ಆ ಆನಂದದಲ್ಲಿ ಆಕೆಯು ನಜೀರನನ್ನು ಕರೆಯಹೋಗಲಿಕ್ಕೆ ಸ್ವಲ್ಪ ತಡಮಾಡಲು, ಮಾಸಾಹೇಬರು ಲೈಲಿಗೆ-ನಾನು ಹೇಳಿದ್ದು ನಿನಗೆ ಕೇಳಿಸಲಿಲ್ಲವೇನು? ನಜೀರನ್ನು ಕರಕೊಂಡು ಬಾ, ನಜೀರನನ್ನು. ಎಂದು ಹೇಳಲು, ಲೈಲಿಯು ನಜೀರನನ್ನು ಕರಕೊಂಡು ಬಂದಳು. ಆಗ

ಮಾಸಾಹೇಬ-ನಿಮ್ಮ ಒಡೆಯನು ನಿನ್ನೆ ರಾತ್ರಿ ಯಾವಾಗ ಬಂದನು? ಇನ್ನೂ ಮಲಗಿಯೇ ಇರುವನೋ ಎದ್ದಿರುವನೋ? ಕರಿಂಬಕ್ಷನು ಇನ್ನೂ ಯಾಕೆ ಬರಲಿಲ್ಲ?

ನಜೀರ-ಮಾಸಾಹೇಬ, ಒಡೆಯರು ನಿನ್ನೆ ರಾತ್ರಿ ಹೋದವರು ಇನ್ನೂ ತಿರುಗಿ ಬಂದೇಯಿಲ್ಲ !

ಮಾಸಾಹೇಬ- (ಭಯದಿಂದ ಹೊರಸುಬಿಟ್ಟು ತಟ್ಟನೆ ಇಳಿದು ನಜೀರನ ಬಳಿಗೆ ಬಂದು) ಏನಂದಿ ? ರಣಮಸ್ತಖಾನನು ಇನ್ನೂ ಬಂದಿರುವದಿಲ್ಲವೆ ? ಹಾಗಾದರೆ ಕರೀಂಬಕ್ಷನ ಗತಿಯೇನು ?

ನಜೀರ- (ಸಮಾಧಾನದಿಂದ) ಅವನೂ ಇನ್ನೂ ಬಂದಿಲ್ಲ.

ಮಾಸಾಹೇಬ-ಅವನೂ ಇನ್ನೂ ಬಂದಿಲ್ಲ ! ಅವನೂ ಇನ್ನೂ ಬಂದಿಲ್ಲವೆ?

ನಜೀರ-(ಅತ್ಯಂತ ನಮ್ರತೆಯಿಂದ) ಜೀ ಸರ್ಕಾರ, ಅವನು ಇನ್ನೂ ಬಂದಿಲ್ಲ.

ಮಾಸಾಹೇಬ-ಅವನೂ ಇನ್ನೂ ಬಂದಿಲ್ಲ ! ಅವನು ಇನ್ನೂ ಬಂದಿಲ್ಲವೆ?

ನಜೀರ- (ಅತ್ಯಂತ ನಮ್ರತೆಯಿಂದ) ಜೀ ಸರ್ಕಾರ, ಅವನು ಇನ್ನೂ ಬಂದಿಲ್ಲ.

* * * *

೨೧ನೆಯ ಪ್ರಕರಣ

ಕಡೆಯ ಉಪಾಯ

ನಜೀರನ ಈ ಮಾತನ್ನು ಕೇಳಿ ಮಾಸಾಹೇಬರು ಅತ್ಯಂತ ಚಕಿತರಾಗಿ ಸುಮ್ಮನೆ ನಿಂತುಕೊಂಡುಬಿಟ್ಟರು. ಅವರು ಯಾವದೋ ವಿಚಾರದಲ್ಲಿ ಮಗ್ನರಾಗಿರುವಂತೆ ತೋರಿತು. ಅವರು ಕೆಲಹೊತ್ತಿನ ಮೇಲೆ ನಜೀರನನ್ನು ಕುರಿತು- ನಜೀರ, ನೀನು ಹೊರಡು, ವಿಜಯನಗರದ ಹಾದಿಯ ತಿರುಮಲನ ಧರ್ಮಶಾಲೆಯಿರುವದು. ಅಲ್ಲಿಗೆ ಹೋಗಿ ಅಲ್ಲಿ ಕರೀಮಬಕ್ಷನು ಇದ್ದರೆ ನೋಡಿ ಬಾ. ಯಾರದಾದರೂ ಕುದುರೆಯನ್ನು ತೆಗೆದುಕೊಂಡು ಹೋಗು. ಹಾದಿಯಲ್ಲಿ ಎಲ್ಲಿಯೂ ನಿಲ್ಲಬೇಡ. ನೆಟ್ಟಗೆ ಹೋಗು. ಅಲ್ಲಿ ಕರೀಮಬಕ್ಷನು ನಿಮಗೆ ಸಿಗಬಹುದು; ಅಥವಾ ಹಾದಿಯಲ್ಲಿ ನಿನಗೆ ಅವನು ಎದುರಾಗಬಹುದು. ನಡೆ, ನನ್ನ ಮೋರೆಯನ್ನು ನೋಡುತ್ತ ನಿಲ್ಲಬೇಡ. ಈಗಲೇ ಮುಂದಕ್ಕೆ ಸಾಗು, ಎಂದು ಹೇಳಲು ನಜೀರನು ಕೂಡಲೇ ಹೊರಟುಹೋದನು. ಇದನ್ನೆಲ್ಲ ನೋಡುತ್ತ ನಿಂತಿದ್ದ ಲೈಲಿಗೆ ಏನೂ ಗೊತ್ತಾಗಲಿಲ್ಲ. ಅತ್ತ ನಜೀರನು ಹೋದಬಳಿಕ ಆಕೆಯು ಮಾಸಾಹೇಬರನ್ನು ಕುರಿತು- “ಕರೀಮನು ಆ ಧರ್ಮ ಶಾಲೆಗೆ ಯಾತಕ್ಕೆ ಹೋದನು ? ಯಾವಾಗ ಹೋದನು ? ಇದರ ಸಂಗತಿಯೇನೂ ನನಗೆ ತಿಳಿಯದಲ್ಲ ! ನಿಮ್ಮ ಸ್ಥಿತಿಯು ಇಂದು ಹೀಗೇಕೆ ಆಗಿದೆ ?” ಎಂದು ಕೇಳಲು ಮಾಸಾಹೇಬರು-ನೀನು ಇನ್ನು ಒಂದೆರಡು ದಿವಸ ನನ್ನನ್ನು ಏನೂ ಕೇಳಬೇಡ. ನನ್ನ ಜೀವಕ್ಕಾಗುವ ವ್ಯಥೆಯಷ್ಟೇ ಸಾಕು. ಮತ್ತೆ ನಿನ್ನ ಜೀವವನ್ನೇಕೆ ವ್ಯಥೆಗೆ ಈಡು ಮಾಡುತ್ತಿ ? ನನಗೆ ಇನ್ನು ಹುಚ್ಚು ಹಿಡಿಯುವದು. ಈಗ ಕಳೆದು ಹೋಗಿರುವ ದಿನಗಳೇ ಒಳ್ಳೆಯದೆಂದು ತಿಳಿ. ಇನ್ನು ಬರುವ ದಿನಗಳು ಬಹಳ ಕೆಟ್ಟವು. ಇರಲಿ, ನೀನು ನನಗಿಷ್ಟು ಹಾಲು ತಂದುಕೊಡು ಹೋಗು ನಿನ್ನಿಂದ ನಾನು ಭ್ರಮಿಷ್ಯಳಂತೆ ಆಗಿದ್ದೇನೆ. ಪ್ರಸಂಗ ಒದಗಿತೆಂದರೆ ನಿನಗಿಲ್ಲ ಸಂಗತಿಗಳು ಗೊತ್ತಾಗುವವು. ನಿನಗೆ ಗೊತ್ತಾಗದೆ ಯಾವ ಕೆಲಸವಾಗುವ ಹಾಗಿದೆ ? ನನಗಿಷ್ಟು ಕುಡಿಯಲಿಕ್ಕೆ ಹಾಲು ತಂದುಕೊಡುತ್ತೀಯಷ್ಟೇ ?

ಎಂದು ಕೇಳಿದಳು. ಪಾಪ ! ಲೈಲಿಯು ತಿರುಗಿ ಮಾತಾಡದೆ ಹಾಲು ತರಲಿಕ್ಕೆ ಹೋದಳು. ಇತ್ತ ಮಾಸಾಹೇಬರು ವಿಚಾರಮಗ್ನರಾಗಿಯೇ ಇದ್ದರು. ಇಷ್ಟು ಹೊತ್ತಾದರೂ ಮಗನು ಬಾರದೆಯಿರುವುದು ಅವರಿಗೆ ಸಲಕ್ಷಣವಾಗಿ ತೋರಲಿಲ್ಲ. ಅವರ ಮನಸ್ಸು ಬಹಳ ಅಸ್ವಸ್ಥವಾಯಿತು. ನಾನು ನಿನ್ನೆ ಆಡಿದ ಮಾತಿಗೆ ರಣಮಸ್ತನು ಸಿಟ್ಟಾಗಿ ಎಲ್ಲಿಗಾದರೂ ಹೊರಟುಹೋಗಿರಬಹುದೋ? ಹಾಗಿದ್ದರೆ ಮುಂದೆ ನನ್ನ ಗತಿಯೇನು ? ಛೇ, ನನ್ನ ರಣಮಸ್ತನು ಹೀಗೆ ಮಾಡಲಿಕ್ಕಿಲ್ಲ. ಆತನು ಹೀಗೆ ನನ್ನನ್ನು ಎಂದೂ ಬಿಟ್ಟುಹೋಗಲಿಕ್ಕಿಲ್ಲ. ಸಿಟ್ಟಾಗಿ ತಾಸೆರಡು-ತಾಸು ಹೋಗುವದರೊಳಗೇ ಆತನಿಗೆ ಪಶ್ಚಾತ್ತಾಪವಾದೀತು. ಎಂಬಿವೇ ಮೊದಲಾದ ವಿಚಾರಗಳಿಂದ ಅವರು ತಲ್ಲಣಿಸುತ್ತಿರಲು, ಲೈಲಿಯು ಹಾಲು ತಕ್ಕೊಂಡುಬಂದಳು. ಮಾಸಾಹೇಬರು ಹಾಲನ್ನುಕುಡಿದು; ಆದರೂ ಅವರಿಗೆ ಸಮಾಧಾವಾಗಲಿಲ್ಲ. ಅವರು ತಮ್ಮ ಕೋಣೆಯಿಂದ ಹೊರಬಿದ್ದು ಮಗನ ಬಂಗಲೆಗೆ ಹೋದರು. ಅಲ್ಲಿಂದ ಕುಂಜವನವನ್ನು ಪ್ರವೇಶಿಸಿದರು ಹೋದ ನಜೀರನು ಇನ್ನೂ ಬರಲಿಲ್ಲವಲ್ಲ ? ಕರೀಮನು ಹಾದಿಯಲ್ಲಿ ಭೆಟ್ಟಿಯಾಗಿದ್ದರೆ ನಜೀರನು ಇಷ್ಟು ಹೊತ್ತಿಗೆ ಬರುತ್ತಿದ್ದನು. ಕರೀಮನು ಹಾದಿಯಲ್ಲಿ ಭೆಟ್ಟಿಯಾದಂತೆ ತೋರುವದಿಲ್ಲ. ಇನ್ನು ಏನು ಮಾಡಬೇಕು? ನಾನಾದರೂ ಹೋಗಲಾ ! ಏನೂ ಗೊತ್ತಿಲ್ಲದೆ ಹೋಗುವದಾದರೂ ಎತ್ತ ? ಎಂದು ಚಡಪಡಿಸುತ್ತ ಕುಂಜವನವನ್ನೆಲ್ಲ ತಿರುಗಿದರಲ್ಲದೆ. ವಿಜಯನಗರದ ಹಾದಿಯ ಕಡೆಗೆ ಹೋಗಿ ನೋಡಿ ನೋಡಿ ದಣಿದರು. ಇಷ್ಟರಲ್ಲಿ ಮಧ್ಯಾಹ್ನವು ತಿರುಗಿತು. ಅದರೂ ಯಾರೂ ಸುಳಿಯಲಿಲ್ಲ.

ಆಗ ಲೈಲಿಯು ಮಾಸಾಹೇಬರ ಬಳಿಗೆ ಬಂದು- “ನಿನ್ನಿನಿಂದ ಅನ್ನವಿಲ್ಲ. ಊಟಮಾಡಬೇಕೆಂದು” ಹೇಳಿಕೊಳ್ಳಲು, ಮಾಸಾಹೇಬರು-ಹುಡುಗನ ಗೊತ್ತು ಹತ್ತುವರೆಗೆ ಅನ್ನ-ನೀರು ವರ್ಜ್ಯವು. ಆತನು ನನ್ನ ಮೇಲೆ ಸಿಟ್ಟಾಗಿ ಹೋಗಿರುವನು. ಆತನ ಗೊತ್ತುಹಚ್ಚಿ ಆತನ ಸಂಗಡ ಎರಡು ಮಾತುಗಳನ್ನಾಡಿದ ಬಳಿಕ ಊಟವು, ಅಲ್ಲಿಯವರೆಗೆ ಊಟವಿಲ್ಲ. ಸುಮ್ಮನೆ ಆಗ್ರಹ ಮಾಡಬೇಡ ಎಂದು ಸ್ಪಷ್ಟವಾಗಿ ಹೇಳಿದರು. ಲೈಲಿಯು ಎಷ್ಟು ಹೇಳಿಕೊಂಡರೂ ಅವರು ಕೇಳಲಿಲ್ಲ. ಆಗ ಲೈಲಿಯು-ಊಟವಿಲ್ಲದಿದ್ದರೆ ಇಲ್ಲ, ಹೀಗೆ ಬಿಸಲಲ್ಲಿ ಎಡತಾಕುವದನ್ನು ಬಿಟ್ಟು ಒಳಗಾದರೂ ನಡೆಯಿರಿ, ಎಂದು ಹೇಳಿದಳು. ಅದಕ್ಕೂ ಮಾಸಾಹೇಬರು ಕಿವಿಗೊಡಲಿಲ್ಲ. ಕಡೆಗೆ ತಾಯಿಯು ಮಗಳನ್ನು ಸಥಿಯಿಂದ ಸಿಟ್ಟುಮಾಡಿ ಕರಕೊಂಡು ಹೋಗುವಂತೆ, ಲೈಲಿಯು ಮಾಸಾಹೇಬರನ್ನು

ಸಿಟ್ಟುಮಾಡಿ ಒಳಗೆ ಕರಕೊಂಡು ಹೋದಳು. ಮಾಸಾಹೇಬರು ಬಹು ಅಶಕ್ತರಾಗಿದ್ದರು. ತಮ್ಮ ಕೋಣೆಯೊಳಗೆ ಹೋದ ಕೂಡಲೇ ಅವರು ಹೊರಸಿನ ಮೇಲೆ ಕಣ್ಣುಮುಚ್ಚಿ ಸುಮ್ಮನೆ ಮಲಗಿಕೊಂಡರು. ಹೀಗಿರುವಾಗ ಹೊತ್ತು ಮುಳುಗಿತು, ಕತ್ತಲಾಗಹತ್ತಿತು. ರಣ ಮಸ್ತಖಾನನೂ ಇಲ್ಲ, ಆತನನ್ನು ನೋಡಲಿಕ್ಕೆ ಹೋದವನೂ ಇಲ್ಲ. ಇನ್ನು ತಾವು ಸ್ವತಃ ಹೋದಹೊರತು ಎರಡನೆಯ ಮಾರ್ಗವಿಲ್ಲೆಂದು ಮಾಸಾಹೇಬರು ನಿಶ್ಚಯಿಸಿದರು; ಆದರೆ ಅವರು ಎಲ್ಲಿಗಂತ ಹೋಗಬೇಕು ? ರಣಮಸ್ತಖಾನನು ಇಂಥಲ್ಲಿ ಇರುವನೆಂದು ಗೊತ್ತಾದರೆ ಹೋಗುವದು ನೆಟ್ಟಗೆ, ಏನೂ ಗೊತ್ತಿಲ್ಲದೆ ಹೋಗಿ ಫಲವೇನು? ಎಂಬ ಪ್ರಶ್ನೆಯು ಉತ್ಪನ್ನವಾಗಿ ಅವರು ನಿರಾಶೆಪಡುತ್ತಿರಲು, ನಜೀರನು ಬಂದ ಸುದ್ದಿಯನ್ನು ಲೈಲಿಯು ಹೇಳಿ, ಆತನನ್ನು ಮಾಸಾಹೇಬರ ಎದುರಿಗೆ ಬಂದು ನಿಲ್ಲಿಸಿದಳು. ನಜೀರನು ಬಂದವನು ಏದುಸಿರು ಬಿಡುತ್ತಲೇ ಬಂದಿದ್ದನು. ಅವನಿಗೆ ತಟ್ಟನೆ ಮಾತಾಡಲಿಕ್ಕೆ ಬರಲೊಲ್ಲದು. ಮಾಸಾಹೇಬರು ಆತನನ್ನು ನೋಡಿ, 'ಏನು ಸುದ್ದಿಯನ್ನು ತಂದಿರುವೆ ?' ಎಂದು ಕಣ್ಣುಸನ್ನೆಯಿಂದಲೇ ಕೇಳಿದರು. ಅದನ್ನು ನೋಡಿ ಏದುಸಿರು ಬಿಡುತ್ತಲೇ ನಜೀರನು ಮಾಸಾಹೇಬರನ್ನು ಕುರಿತು-

ನಜೀರ-ಮಾಸಾಹೇಬ, ನನ್ನ ಬೆನ್ನ ಹಿಂದೆಯೇ ಕರೀಮನು ಬರುತ್ತಾನೆ. ಆತನು ಎಲ್ಲ ಸುದ್ದಿಯನ್ನು ಏಕಾಂತದಲ್ಲಿ ತಮಗೆ ಹೇಳುವನು.

ಮಾಸಾಹೇಬ-(ಹಾಸಿಗೆಯಿಂದ ಎದ್ದು ಕುಳಿತು) ಅವನು ಹೇಳುವದನ್ನು ಹೇಳಲಿ : ಆದರೆ ರಣಮಸ್ತಖಾನನು ಬಂದನೇ ? ಆತನು ಸುರಕ್ಷಿತನಾಗಿರುವನೇ?

ನಜೀರ-ಅದೇನೂ ನನಗೆ ಗೊತ್ತಿಲ್ಲ. ನವಾಬ ಸಾಹೇಬರು ಕರೀಮನ ಸಂಗಡವಂತು ಇಲ್ಲ. ಅಂದಬಳಿಕ ಅವನು ಎಲ್ಲಿರುವನೋ ಏನೋ ಯಾರಿಗೆ ಗೊತ್ತು !

ಈ ಮೇರೆಗೆ ಅವರಿಬ್ಬರೂ ಮಾತನಾಡುತ್ತಿರಲು ಕರೀಮನು ಬಂದನೆಂಬ ಸುದ್ದಿಯು ಮಾಸಾಹೇಬರಿಗೆ ಹತ್ತಿತು. ಆಗ ಅವರು ಎಲ್ಲರನ್ನು ಹೊರಗೆ ಕಳಿಸಿ, ಕರೀಮನನ್ನು ಏಕಾಂತದಲ್ಲಿ ಕರೆದರು. ಆಗ ಕರೀಮನು ಮಾಸಾಹೇಬರ ಬಳಿಗೆ ಬಂದು ಮೂರುಸಾರೆ ಕುರ್ನಿಸಾತ ಮಾಡಿ ಕೈ ಜೋಡಿಸಿಕೊಂಡು "ಗರೀಬಪರವರ" ಈ ಗುಲಾಮನಿಂದ ದೊಡ್ಡ ಅಪರಾಧವಾಗಿದೆ; ಕ್ಷಮೆಯ ಬಗ್ಗೆ ಅಶ್ವಾಸನೆ ದೊರೆತರೆ ಎಲ್ಲ ಸಂಗತಿಯನ್ನು ಅರಿಕೆ ಮಾಡಿಕೊಳ್ಳುವೆನು, ಅನ್ನಲು, ಮಾಸಾಹೇಬರು- "ಹೇಳು ಹೇಳು, ಎಂದು ಆತುರಪಡಹತ್ತಿದರು. ಆಗ ಕರೀಮನು ರುಮಾಲದಿಂದ ಕೈಯನ್ನು ಕಟ್ಟಿಕೊಂಡು ದೈನ್ಯಭಾವದಿಂದ

ಗರೀಬ ಪರವರ, ಮಾಲೀಕಸಾಹೇಬರು ತಮಗೆ ಹೇಳಿದ ಮಾತನ್ನು-ಕಟ್ಟ ಕಡೆಯ ಮಾತನ್ನು ಯಾವ ಮೋರೆಯಿಂದ ನಾನು ತಮ್ಮ ಮುಂದೆ ಹೇಳಲಿ ?

ಮಾಸಾಹೇಬ-(ಕೂಡಲೆ ಗಾಬರಿಯಾಗಿ) ಕಡೆಯ ಮಾತು! ಎಲಾ ! ನಮ್ಮ ರಣಮಸ್ತಖಾನನು ನೆಟ್ಟಗಿದ್ದಾನಷ್ಟೇ ? ಕಡೆಯ ಮಾತು ಎಂದು ಹೇಳುವೆಯಲ್ಲ ? ಹಾಗೆಂದರೇನು ? ಹೇಳು ಮೊದಲು ಆತನು ಸುರಕ್ಷಿತವಾಗಿ ಇದ್ದಾನೆಯೋ ಇಲ್ಲವೋ ಹೇಳು, ಆಮೇಲೆ ಮುಂದಿನ ಮಾತು.

ಕರೀಮ-ಹೋ ಹೋ ! ಮಾಸಾಹೇಬ, ಅವರು ಸುರಕ್ಷಿತವಾಗಿದ್ದಾರೆ; ಚಕ್ಕಂದದಿಂದ ಇದ್ದಾರೆ; ಆನಂದದಿಂದ ಇದ್ದಾರೆ; ಆದರೆ ಪುನಃ ಅವರು ತಮ್ಮ ಕಣ್ಣಿಗೆ ಮಾತ್ರ ಬೀಳಲಾರರು.

ಮಾಸಾಹೇಬ-ಎಲ್ಲಿರುತ್ತಾನೆ ? ಅದನ್ನು ಮೊದಲು ನನಗೆ ಹೇಳು.

ಕರೀಮ-ಆಗಲೇ ಅವರು ರಾಮರಾಜನ ಸಂಗಡ ವಿಜಯನಗರಕ್ಕೆ ಹೋದರು, ನಾನು ತಮ್ಮ ಅಪ್ಪಣೆಯಂತೆ ತಿರುಮಲನ ಧರ್ಮಶಾಲೆಗೆ ಮುಂಗಡ ಹೋಗಿ ಅವರ ಹಾದಿಯನ್ನು ನೋಡುತ್ತ ಕುಳಿತುಕೊಂಡೆನು. ಮೊದಲು ನನ್ನನ್ನು ರಣಮಸ್ತಖಾನರೇ ಮುಂದೆ ಕಳಿಸಿದ್ದಾರೆ. ಹಿಂದಿನಿಂದ ಅವರು ಬರುವರು” ಎಂದು ಹೇಳಿದನು. ನಾನು ಸುಮ್ಮನೆ ಒಂದು ಹಳ್ಳು ಒಗೆದು ನೋಡಬೇಕೆಂದು ಮಾಡಿದೆನು; ಆದರೆ ಅಷ್ಟರಿಂದ ನನ್ನ ಕೆಲಸವೇ ಆಯಿತು. ನನ್ನ ಮಾತನ್ನು ಕೇಳಿದಕೂಡಲೇ ಅವರು ನನ್ನನ್ನು ಒಳ್ಳೆ ಮರ್ಯಾದೆಯಿಂದ ಆದರ ಪೂರ್ವಕವಾಗಿ ನಡಿಸಿಕೊಳ್ಳುತ್ತಿದ್ದರು. ಆಗ ನಾನು ನನಗೆಲ್ಲ ಗೊತ್ತಿರುವದೆಂಬದನ್ನು ತೋರಿಸುವ ಉದ್ದೇಶದಿಂದ ಅವರನ್ನು ಕುರಿತು- “ರಾಮರಾಜರು ಯಾವಾಗ ಬರುತ್ತಾರೆ ! ನಿನ್ನೆ ಬಂದ ಹೊತ್ತಿಗೇ ಬರುವರೋ ?” ಎಂದು ಸುಮ್ಮನೆ ಕೇಳಿ ನೋಡಿದೆನು. ಕೂಡಲೇ ಆ ಕಾವಲುಗಾರರ ಮುಖ್ಯಸ್ಥನು ನನ್ನನು ಕುರಿತು- “ಬರುತ್ತೇವೆಂದು ಹೇಳಿಯಂತು ಕಳಿಸಿದ್ದಾರೆ”ಂದು ಹೇಳಿದನು. ನಾನು ಒಗೆದ ಎರಡು ಹಳ್ಳುಗಳಿಂದಲೂ ಕಾರ್ಯವು ಚೆನ್ನಾಗಿ ಸಾಧಿಸಿತು. ಆಮೇಲೆ ನಾನು ಅವರೊಳಗೆ ಬೆರೆತುಕೊಂಡು ತಂಬಾಕದ ಝರಕೆಗಳ ಮೇಲೆ ಝರಕೆಗಳನ್ನು ಹೊಡೆಯಹತ್ತಿದೆನು. ಅಷ್ಟರಲ್ಲಿ ರಾಮರಾಜರು ಬಂದರೆಂಬ ಸುದ್ದಿಯು ಬಂದಿತು. ಆಗ ಕಾವಲುಗಾರರು ಗಡಬಡಿಸಿ ಓಡಹತ್ತಿದರು. ರಾಮರಾಜನು ಕಾವಲುಗಾರರನ್ನು ಏನೋ ಅವರ ಮಾತಿನಿಂದ ಕೇಳಲು, ಆ ಕಾವಲುಗಾರರ ಮುಖ್ಯಸ್ಥನು ನನ್ನ ಕಡೆಗೆ ಬೆರಳುಮಾಡಿ ಏನೋ ಹೇಳಿದನು. ಆಗ ರಾಮರಾಜರು ಅತ್ಯಂತ ತೀಕ್ಷ್ಣ ದೃಷ್ಟಿಯಿಂದ ನನ್ನನ್ನು ನೋಡಹತ್ತಿದರು. ನಾನು ಸ್ವಷ್ಟವಾಗಿ ಕುಳಿತಿದ್ದೆನು. ಆಗ

ಅವರು ನನ್ನನ್ನು ತಮ್ಮ ಹತ್ತರಕ್ಕೆ ಕರೆದು-ನಿನ್ನನ್ನು ಅವರು ಇಂದು ಮುಂದೆ ಯಾಕೆ ಕಳಿಸಿದರು ? ಅವರು ಬರಲಿಕ್ಕೆ ಇನ್ನೂ ವಿಳಂಬವಿರುವದೋ ಏನು? ಎಂದು ಕೇಳಿದರು. ಅದಕ್ಕೆ ನಾನು-”ಹೌದು, ಸ್ವಲ್ಪ ತಡಮಾಡಿ ಬರಬಹುದು” ಎಂದು ಇಷ್ಟೇ ಹೇಳಿದೆನು. ಒಂದು ಸುಳ್ಳುಮಾತು ಆಡಿದ ಕೂಡಲೇ ಅದನ್ನು ಮುಚ್ಚಲಿಕ್ಕೆ ಎರಡನೆಯ ಸುಳ್ಳು, ಆ ಎರಡನೆಯ ಸುಳ್ಳನ್ನು, ಮುಚ್ಚಲಿಕ್ಕೆ ಮೂರನೆಯ ಸುಳ್ಳು ಎಂಬಂತೆ ನನ್ನ ಈ ಕೃತಿಯು ಅವರಿಗೆ ತಿಳಿದರೆ, ನನ್ನ ಗತಿಯು ಏನಾದೀತೆಂಬದರ ಎಚ್ಚರವು ಆಗ ನನಗೆ ಉಳಿಯಲಿಲ್ಲ. ದುರ್ದೈವದಿಂದ ಖಾನ್‌ಸಾಹೇಬರು ಅಲ್ಲಿಗೆ ಬಂದುಬಿಟ್ಟರು. ಅವರನ್ನು ನೋಡಿದ ಕೂಡಲೇ ನನ್ನ ಕಣ್ಣುಗಳು ತೆರೆದು ನಾನು ಹಿಂದೆಂದಕ್ಕೆ ಸರಿಯಹತ್ತಿದೆನು. ಅಷ್ಟರಲ್ಲಿ ರಾಮರಾಜನು ಖಾನ್‌ಸಾಹೇಬರನ್ನು ಕುರಿತು-ನೀವು ಮುಂದೆ ಕಳಿಸಿದ ಮನುಷ್ಯನು ಇದೇ ಈಗ ಇಲ್ಲಿಗೆ ಬಂದನು..... ಎಂದು ಇನ್ನೂ ಏನೋ ಮಾತಾಡುತ್ತಿರಲು, ಅಷ್ಟರಲ್ಲಿ ಖಾನ್‌ಸಾಹೇಬರು-ನಮ್ಮ ಮನುಷ್ಯನು ? ನಮ್ಮ ಮನುಷ್ಯನು ಯಾವನವನು? ನಾನಂತು ಯಾರನ್ನೂ ಮುಂದೆ ಕಳಿಸಿರುವದಿಲ್ಲ. ಎಲ್ಲಿ ಇದ್ದಾನೆ ಅವನು ? ಎಂದು ಕೇಳಿದರು. ಆಗ ನನ್ನ ಮೋರೆ ಹುಚ್ಚು ಇಟ್ಟಿತು. ನನಗೆ ಎಲ್ಲಿ ಅಡಗಿಕೊಳ್ಳಲಿ ಎಲ್ಲಿ ಬಿಡಲಿ ಎನ್ನುವ ಹಾಗೆ ಆಯಿತು. ಆದರೆ ಮಾಡಲೇನು? ತೆಪ್ಪಗೆ ಖಾನ್‌ಸಾಹೇಬರ ಮುಂದೆ ನಿಂತುಕೊಳ್ಳಲಾಯಿತು. ಕಾವಲುಗಾರರು ನನ್ನನ್ನು ತಬ್ಬಿಕೊಂಡು ತಂದೇಬಿಟ್ಟರು.”

ಇಲ್ಲಿಯವರೆಗೆ ಮಾಸಾಹೇಬರು ಕರೀಮನ ಮಾತುಗಳನ್ನು ಸುಮ್ಮನೆ ಕೇಳುತ್ತಲಿದ್ದರು. ಈಗ ಮಾತ್ರ ಅವರು ಕರೀಮನಿಗೆ-ಛೀ, ಬುದ್ಧಿಗೇಡಿ ! ನೀನು ಇಷ್ಟು ಎಬಡನಿದ್ದೀ ಎಂಬುದು ನನಗೆ ಗೊತ್ತಿದ್ದಿಲ್ಲ. ಒಳ್ಳೆಯದು ಮುಂದೇನಾಯಿತು ಹೇಳು, ಎಂದು ಕೇಳಿದರು. ಅದಕ್ಕೆ ಕರೀಮನು-ಮುಂದೇನಾಗುವುದು? ನಾನು ಖಾನ್‌ಸಾಹೇಬರ ಎದುರಿಗೆ ನಿಂತುಕೊಂಡ ಕೂಡಲೇ ಅವರು ನನ್ನ ಗುರುತು ಹಿಡಿದು ಗದ್ದರಿಸಿ-ಎಲಾ ಗುಪ್ತಚಾರನನ್ನಾಗಿ ಯಾರು ಕಳಿಸಿದರು ನಿನ್ನನ್ನು? ಮಾಸಾಹೇಬರಲ್ಲವೇ ? ಹೌದು, ಅವರೇ ನಿನ್ನನ್ನು ಕಳಿಸಿದರು. ನಿನ್ನ ಮೋರೆಯೇ ಹಾಗೆ ಹೇಳುತ್ತದೆ. ಸುಳ್ಳು ಹೇಳಬೇಡ. ಒಳ್ಳೆಯದು. ಇನ್ನು ಕದ್ದು ಮುಚ್ಚಿಯಾದರೂ ಯಾತಕ್ಕೆ ! ಸ್ವಲ್ಪನಿಲ್ಲು, ನಿನ್ನ ಮುಂದೆಯೇ ಮಾಸಾಹೇಬರಿಗೆ ಸ್ಪಷ್ಟವಾಗಿ ಹೇಳಿ ಕಳಿಸಿಬಿಡುತ್ತೇನೆ. ಹಿಡಿದರೋ ಇವನನ್ನು ಅನಕಾ ಪ್ರತಿಬಂಧದಲ್ಲಿ ನಾನು ಪುನಃ ಹೇಳಿದಾಗ ಕರಕೊಂಡು ಬರುವಿರಂತೆ, ಎಂದು ಹೇಳಿ ಅವರು ರಾಮರಾಜನೊಡನೆ ಏಕಾಂತವಾಡಲಿಕ್ಕೆ ಹೋದರು. ಅಲ್ಲಿ ಬಹಳ ಹೊತ್ತು ಅವರ ಏಕಾಂತವಾಯಿತು.

ಆಮೇಲೆ ಖಾನಸಾಹೇಬರು ಪುನಃ ತಮ್ಮ ಬಳಿಗೆ ನನ್ನನ್ನು ಕರಿಸಿಕೊಂಡು ನನಗೆ- “ಲುಚ್ಚಾ ನಿನ್ನನ್ನು ಒಂದು ಗಿಡಕ್ಕೆ ತೂಗಗಟ್ಟಿಸಿ ಈಗ ಹೊಡೆಸುತ್ತಿದ್ದೆನು; ಆದರೆ ನಿನ್ನಿಂದ ಒಂದು ಮಹತ್ವದ ಕೆಲಸ ಮಾಡಿಸಿಕೊಳ್ಳಬೇಕಾಗಿರುತ್ತದೆ. ಆದ್ದರಿಂದ ಬಿಟ್ಟಿದ್ದೇನೆ. ಹೀಗೆ ಮುಂದಕ್ಕೆ ಬಾ. ನಾನು ಹೇಳುವದನ್ನು ಚೆನ್ನಾಗಿ ಲಕ್ಷ್ಯದಲ್ಲಿಟ್ಟುಕೋ ಮಾಸಾಹೇಬರ ಮುಂದೆ ಹೇಳುವಾಗ ಒಂದು ಶಬ್ದವನ್ನಾದರೂ ತಪ್ಪಬೇಡ. ನಾನು ಹೇಳಿದಂತೆ ಒಂದು ಅಕ್ಷರ ಬಿಡದೆ ಅವರ ಮುಂದೆ ಹೇಳು. ಇನ್ನು ಮೇಲೆ ಅವರಿಗೂ ನನಗೂ ಭೇಟಿಯಾಗಲಾರದೆಂದು ಸ್ಪಷ್ಟವಾಗಿ ಅವರಿಗೆ ಹೇಳು. ನಾನು ಅವರಿಗೆ ಎರವಾದೆನು. ಅವರು ನನಗೆ ಎರವಾದರು. ನಾನು ವಿಜಾಪುರದ ಬಾದಶಹನ ಚಾಕರಿಯನ್ನು ಬಿಟ್ಟೆನು ಈಗ ಹಿಂದೂ ರಾಮರಾಜನ ನೌಕರನಾಗಿರುತ್ತೇನೆ. ನಾನು ಇನ್ನು ವಿಜಾಪುರದವರ, ಅದೇಕೆ ಎಲ್ಲಾ ಮುಸಲ್ಮಾನ ರಾಜರ ಸೇಡು ತೀರಿಸಿಕೊಳ್ಳತಕ್ಕವನು. ನೀವು ಗುಪ್ತರೀತಿಯಿಂದ ಶೋಧಮಾಡಿಸಿ ತಿಳಿಸಿಕೊಳ್ಳುವುದಕ್ಕಿಂತ ಹೆಚ್ಚು ಸ್ಪಷ್ಟವಾಗಿ ನಾನು ತಿಳಿಸಿರುತ್ತೇನೆಂದು ಮಾಸಾಹೇಬರಿಗೆ ಹೇಳು, ಎಂದು ನನ್ನ ಮುಂದೆ ಖಾನಸಾಹೇಬರು ಹೇಳಿದರು.

ಕರೀಮನ ಈ ಮಾತುಗಳನ್ನು ಕೇಳಿದ ಕೂಡಲೇ ಮಾಸಾಹೇಬರಿಗೆ ದಶದಿಕ್ಕುಗಳು ಶೂನ್ಯವಾದವು. ಇತ್ತ ಕರೀಮನು ತಾನು ಹೇಳುವ ಈ ಎಲ್ಲ ಸುದ್ದಿಯನ್ನು ಕೇಳಿದ ಬಳಿಕ ಮಾಸಾಹೇಬರು ತನಗೆ ಯಾವ ಶಿಕ್ಷೆಯನ್ನು ವಿಧಿಸುವರೋ ಏನೋ. ಅಷ್ಟರಲ್ಲಿ ತಾನು ಕಾಲಿಗೆ ಬುದ್ಧಿಯನ್ನು ಹೇಳಿಸಬೇಕೆಂದು ಯೋಚಿಸಿ, ಆತನು ಅಲ್ಲಿಂದ ಪಲಾಯನ ಸೂಕ್ತವನ್ನು ಪರಿಸಿದನು. ಮಾಸಾಹೇಬರು ತಮ್ಮೊಳಗೆ ವಿಚಾರಮಗ್ನರಾಗಿದ್ದರು. ಅವರು ಮನಸ್ಸಿನಲ್ಲಿ-ಇದೇನು ! ಇದೆಲ್ಲಿಯ ಬಡಿಗಲ್ಲು ಬಂದಿತು ? ನಾನು ಎಚ್ಚತ್ತಿರುವೆನೋ, ಕನಸಿನಲ್ಲಿರುವೆನೋ ! ಈತನು ನನ್ನೆದುರಿಗೆ ನಿಂತು ಹೇಳುವುದೇನು, ನಾನು ಜಾಗೃತಾವಸ್ಥೆಯಲ್ಲಿ ಕೇಳುವೆನೋ, ಸ್ವಪ್ನಾವಸ್ಥೆಯಲ್ಲಿ ಕೇಳುವೆನೋ ? ನನ್ನ ಮಗನು. ಯಾವನನ್ನು ಒಂದು ಉದ್ದಿಷ್ಟ ಕಾರ್ಯವನ್ನು ಮಣ್ಣುಗೂಡಿಸಿ. ನನ್ನ ಆಶಾತಂತುವನ್ನು ಹರಿದು ನನ್ನನ್ನು ದೂರ ದಬ್ಬಿಕೊಟ್ಟು ಯಾರ ಕಡೆಗೆ ಹೋದನು, ಆತನು ಯಾರ ಸ್ನೇಹವನ್ನು ಬಳಸಿದನು ? ಯಾರನ್ನು ದ್ವೇಷಿಸುತ್ತಿದ್ದನು ? ಯಾರಿಗೆ ಇಂಥ ನಿಷ್ಠುರ ಮಾತುಗಳನ್ನು ಹೇಳಿಕಳಿಸಿದನು ? ಇನ್ನು ಮುಂದೆ ನಾನು ಏನು ಮಾಡಲಿ? ಇನ್ನು ನನಗೆಬದಕುವ ಆಸೆ ಏತಕ್ಕೆ ? ಪರವರದಿಗಾರ, ಅಲ್ಲಾ ಈವರೆಗೆ ನಿನ್ನನ್ನು ಸೇವಿಸಿದ್ದು ವ್ಯರ್ಥವಾಯಿತೇ ? ಇಷ್ಟು ದಿವಸ ಯಾಕೆ ಆಸೆಯನ್ನು ತೋರಿಸಿದಿ ? ಇಷ್ಟು ದಿವಸ ನನ್ನ ಕೈಯಿಂದ ಆತನ

ಸಂಗೋಪವನ್ನಾದರೂ ಯಾಕೆ ಮಾಡಿಸಿದಿ ? ಆತನು ಹುಟ್ಟುತ್ತಲೇ ಸತ್ತುಹೋಗಿದ್ದರೆ ನೆಟ್ಟಗಾಗುತ್ತಿದ್ದಿಲ್ಲವೆ ? ನಾನು ಆತನ ಮಾಯಾಪಾಶದಲ್ಲಿ ಸಿಕ್ಕಿಕೊಳ್ಳದೆ ಅನನ್ಯಭಾವದಿಂದ ನಿನ್ನ ಆರಾಧನೆಯನ್ನಾದರೂ ಮಾಡುತ್ತಿದ್ದೆನು. ಪರಮೇಶ್ವರಾ ಈಗ ನಾನು ಅನನ್ಯಭಾವ ದಿಂದ ನಿನ್ನಲ್ಲಿ ಲೀನಳಾಗಿರುವುದಿಲ್ಲ. ನಿನ್ನಲ್ಲಿ ಅರ್ಧಭಾವವನ್ನೂ, ಮಗನಲ್ಲಿ ಅರ್ಧ ಭಾವವನ್ನೂ ಇಟ್ಟಿರುವೆನು. ಈ ತಪ್ಪಿಗಾಗಿಯೇ ನನ್ನನ್ನು ನೀನು ಹೀಗೆ ದಂಡಿಸಿರುವುದಿಲ್ಲಷ್ಟೆ ? ಎಂಥಾ ಭಯಂಕರ ಶಿಕ್ಷೆ ಇದು ! ಹೊಟ್ಟಿಯ ಮಗನಿಂದ ಇಂಥ ಭಯಂಕರ ಶಿಕ್ಷೆಯನ್ನು ಅನುಭವಿಸುವದಕ್ಕಿಂತ ಸಾವು ಬಂದರೆ ನೆಟ್ಟಗಲ್ಲವೆ ? ಎಂದು ಆಲೋಚಿಸಹತ್ತಿದರು. ಹೀಗೆ ಆಲೋಚಿಸುವಾಗ ಅವರಿಗೆ ಅಂದು ಮುಂಜಾವಿನಲ್ಲಿ ಬಿದ್ದಿದ್ದ ಸ್ವಪ್ನದ ನೆನಪಾಯಿತು. ತಮ್ಮ ಮಗನು ತಮ್ಮನ್ನು ಪರ್ವತದ ಕೆಳಗೆ ದೂಡಿಕೊಟ್ಟಿದ್ದರ ಚಿತ್ರವು ಅವರ ಕಣ್ಣಿಗೆ ಕಟ್ಟಿತು. ಅವರು ಮನಸಿನಲ್ಲಿ- “ಆ ಕೆಟ್ಟ ಕನಸು ಬಿದ್ದಿದ್ದರಿಂದಲೇ ನಾನು ಇಂಥ ಅನರ್ಥದ ಸುದ್ದಿಯನ್ನು ಕೇಳಿದೆನು. ಈ ಅನರ್ಥವನ್ನು ಸೂಚಿಸುವದಕ್ಕಾಗಿಯೇ ನನಗೆ ಆ ಕನಸು ಬಿದ್ದಿರಬಹುದೋ? ಹೌದು, ಹಾಗಲ್ಲದಿದ್ದರೆ ಅಂಥ ಭಯಂಕರ ಸ್ವಪ್ನವು ಹ್ಯಾಗೆ ಬೀಳುವದು? ನಾನು ಇನ್ನು ಏನು ಮಾಡಲಿ ! ಈ ಕುಂಜವನದ ವಾಸವು ಇನ್ನು ನನಗೆ ಯಾತಕ್ಕೆ ? ಇದರ ಸಂಬಂಧವು ನನಗೆ ಏಕೆ? ಇನ್ನು ಮೇಲೆ ನನ್ನನ್ನು ಇಲ್ಲಿ ಇರಗೊಡುವವರಾದರೂ ಯಾರು? ಇರಗೊಟ್ಟರೂ ನಾನು ಇರಬೇಕೇಕೆ ? ಇನ್ನು ನಾನು ಹೋಗುವುದಾದರೂ ಎಲ್ಲಿಗೆ ? ಮಗನು ಮುಸಲ್ಮಾನರ ವೈರಿಯನ್ನು ಕೂಡಿಕೊಂಡಿದ್ದರಿಂದ ನಾನು ಯಾವ ಮೋರೆಯಿಂದ ಮುಸಲ್ಮಾನರ ರಾಜ್ಯದಲ್ಲಿ ಆಶ್ರಯವನ್ನು ಪಡೆಯಲಿ ? ವಿಜಾಪುರಕ್ಕೆ ಹೋದರೆ, ಜನರು ನನ್ನನ್ನು ಎಷ್ಟು ನಿರಾಕರಿಸಬಹುದಲ್ಲ ! ಜನರು ನನ್ನ ಕಡೆಗೆ ಬೆರಳು ಮಾಡಿ- “ಈ ಚಂಡಾಲಳ ಮಾತಿಗೆ ಮರುಳಾಗಿಯೇ ಬಾದಶಹರು ರಣಮಸ್ತಖಾನನನ್ನು ದೊಡ್ಡ ಪದವಿಗೆ ಏರಿಸಿದರು; ಮತ್ತು ಎಷ್ಟೋ ಜನರು ಅನುಭವಿಕರಿದ್ದರೂ, ಅವರನ್ನೆಲ್ಲ ಬಿಟ್ಟು ವಿಜಯನಗರದಂಥ ರಾಜ್ಯದ ದರ್ಬಾರದಲ್ಲಿ ರಣಮಸ್ತಖಾನನನ್ನು ವಕೀಲನನ್ನಾಗಿ ಬಾದಶಹರು ಕಳಿಸಿದ್ದು, ಈ ದುಷ್ಟಳ ಮಾತಿನಿಂದಲೇ, ಆದರೆ ಕಡೆಗೆ ಆ ಅಧಮ ರಣಮಸ್ತನು ತನ್ನ ಮೋರೆಗೆ ಕಪ್ಪು ಬಡಕೊಂಡದ್ದಲ್ಲದೆ ಬಾದಶಹರ ಗೌರವಕ್ಕೂ ಬಾಧೆ ತಂದನು, ಎಂದು ಜನರು ದೂರಿಕೊಳ್ಳುವರು. ಅಂದು ಬಳಿಕ ವಿಜಾಪುರಕ್ಕಂತು ನಾನು ಹೋಗುವಹಾಗಿಲ್ಲ. ಇನ್ನು ಬೇರೆ ಕಡೆಗೆ ನಾನು ಹೋಗುವುದಾದರೂ ಯಾತಕ್ಕೆ ? ಈ ಪುಷ್ಕರಣಿಯಲ್ಲಿ ಹಾರಿಕೊಂಡುಬಿಟ್ಟರಾಯಿತು.

ಈಗ ಮೂವತ್ತು ವರ್ಷಗಳ ಹಿಂದೆಯೇ ಮಾಡಬೇಕಾಗಿದ್ದ ಕೆಲಸವನ್ನು ಈಗ ಮಾಡಬೇಕು. ಆಗ ನನ್ನ ಹೊಟ್ಟೆಯಲ್ಲಿ ಮತ್ತೊಂದು ಜೀವವಿದ್ದದ್ದರಿಂದ ಅದರ ಮೋಹವು ಬಾಧಿಸಲು ಪ್ರಾಣವನ್ನು ಅರ್ಪಿಸುವದು ನನ್ನಿಂದಾಗಲಿಲ್ಲ, ಆಗ ನನ್ನ ಆಸೆಯೇ ಬೇರೆ ಇತ್ತು. ಯಾವ ಮಗನಿಂದ ರಾಮರಾಜನ ಶಾಸನ ಮಾಡಿಸಬೇಕೆಂದು ನಾನು ಮಾಡಿದ್ದೆನೋ, ಆ ಮಗನೇ ಹೀಗೆ ನನ್ನ ಶಾಸನ ಮಾಡಿದ ಬಳಿಕ ಇನ್ನು ಮೇಲೆ ನನಗೆ ಯಾತರ ಆಸೆ ? ಅಥವಾ ನನ್ನನ್ನು ಶಿಕ್ಷಿಸಲಿಕ್ಕೆ ಮಗನಾದರೂ ಎಷ್ಟರವನು ? ಪರವರದಿಗಾರ ಋದಾನೇ ನನ್ನ ಅಪರಾಧಕ್ಕಾಗಿ ನನ್ನನ್ನು ಶಿಕ್ಷಿಸಿರುವನು. ನಾನು ಪ್ರತ್ಯಕ್ಷ ಪತಿಯ ಸೇಡನ್ನು ಭಯಂಕರ ರೀತಿಯಿಂದ ತೀರಿಸಲು ಯೋಚಿಸಿದ್ದು ಅಪರಾಧವಲ್ಲವೇ ? ಅಲ್ಲಾನಿಗೆ ಅನ್ಯಾಯವಾಗಿ ತೋರಿದರೆ ರಾಮರಾಜನನ್ನು ಆತನೇ ಶಿಕ್ಷಿಸುತ್ತಿದ್ದನು. ಶಿಕ್ಷಿಸುವುದು ರಕ್ಷಿಸುವುದು ಆತನ ಕೆಲಸವಿದ್ದು. ಅದರಲ್ಲಿ ನಾನು ಯಾಕೆ ಕೈ ಹಾಕಬೇಕು ? ಮೊದಲು ನನ್ನ ಮನಸ್ಸಿನಲ್ಲಿ ಪ್ರೇಮದ ಹೊರತು ಎರಡನೆಯ ವಿಕಾರವೇ ಇದ್ದಿಲ್ಲ, ಅಂದಬಳಿಕ ಅದರ ಸ್ಥಳದಲ್ಲಿ ನಾನು ಈರ್ಷೆಯನ್ನು ಯಾಕೆ ಬರಗೊಡಬೇಕು? ನನ್ನ ಈ ಅಪರಾಧಕ್ಕಾಗಿ ನನಗೆ ದೇಹಾಂತ ಶಿಕ್ಷೆಯಾಗುವುದೇ ನ್ಯಾಯವು.

ಈ ಮೇರೆಗೆ ಮಾಸಾಹೇಬರ ಮನಸ್ಸಿನಲ್ಲಿ ಹಲವು ವಿಚಾರಗಳು ಉತ್ಪನ್ನವಾದವು. ಅವರು ಏನೂ ತೋಚದೆ, ಸ್ವಭಾವಾಗಿ ಕುಳಿತುಕೊಂಡುಬಿಟ್ಟರು. ತಮಗೆ ಸುದ್ದಿಯನ್ನು ಹೇಳಿದ ಕರೀಮನು ಯಾವಾಗ ಹೋದನೆಂಬದು ಅವರಿಗೆ ಗೊತ್ತೇ ಆಗಲಿಲ್ಲ. ಅದರಂತೆ ಅವರ ಬಳಿಯಲ್ಲಿ ಲೈಲಿಯು ನಿಂತಿದ್ದೂ ಅವರಿಗೆ ಗೊತ್ತಾಗಲಿಲ್ಲ. ಮಾಸಾಹೇಬರ ಈ ವಿಚಿತ್ರ ಸ್ಥಿತಿಯನ್ನು ನೋಡಿ ಲೈಲಿಗೆ ಅವರನ್ನು ಮಾತಾಡಿಸುವ ಧೈರ್ಯವಾಗದೆ ಆಕೆಯು ಸುಮ್ಮನೆ ಒತ್ತಟ್ಟಿಗೆ ಆಲೋಚಿಸುತ್ತ ನಿಂತುಬಿಟ್ಟಿದ್ದಳು. ಮಾಸಾಹೇಬರಾದರೂ ಹೀಗೆ ಎಷ್ಟು ಹೊತ್ತು ವಿಚಾರಮಾಡುತ್ತ ನಿಂತುಕೊಳ್ಳುವರು ? ಶರೀರಕ್ಕಿರುವಂತೆ ಮನಸ್ಸಿಗಾದರೂ ದಣುವಿಕೆಯು ಇದ್ದೇ ಇರುವುದು. ಅವರು ಮುಂದೆ ಸ್ವಲ್ಪ ಹೊತ್ತಿನಲ್ಲಿ ಎಚ್ಚತ್ತು ಲೈಲಿಯ ಕಡೆಗೆ ನೋಡಿದರು. ಆಗ ಅವರು ಶಾಂತಮುದ್ರೆಯಿಂದ ಲೈಲಿಯನ್ನು ಕುರಿತು-ಲೈಲೀ, ಇನ್ನು ಇಲ್ಲಿಯ ನಮ್ಮ ಅವತಾರವು ಮುಗಿದಂತಾಯಿತು. ನಮ್ಮ ಮನಸ್ಸಿನಲ್ಲಿದ್ದದು ಒಂದು, ಋದಾನ ಮನಸ್ಸಿನಲ್ಲಿದ್ದದ್ದು ಮತ್ತೊಂದು. ಋದಾನು ತನ್ನ ಮನಸ್ಸಿನಂತೆ ಮಾಡಿಬಿಟ್ಟನು. ಇನ್ನುಮುಂದೆ ನಾವು ಏನು ಮಾಡಬೇಕೆಂಬುದನ್ನು ಗೊತ್ತುಮಾಡಿಕೊಂಡು ಇನ್ನು ಒಂದೆರಡುತಾಸಿನೊಳಗೆ

ನಿನಗೆ ಹೇಳುವೆನು. ಪುನಃ ಅಜ್ಞಾತವಾಸ ಮಾಡದ ಹೊರತು ನಮಗೆ ಬೇರೆ ಮಾರ್ಗವಿಲ್ಲ. ಇನ್ನು ಮೇಲೆ ನಾವು ಮಾಡಬೇಕಾಗಿರುವ ಅಜ್ಞಾತವಾಸವು ಎಂದೆಂದೂ ಯಾರುಯಾರಿಗೂ ಗೊತ್ತಾಗದಂತೆ ಇರಬೇಕು ! ಎಂದು ನುಡಿದು, ಮಾಸಾಹೇಬರು ಸ್ವಲ್ಪ ನಕ್ಕರು. ಅವರ ನಗೆಯ ಅರ್ಥವು ಲೈಲಿಗೆ ತಿಳಿಯಲಿಲ್ಲಂತಲ್ಲ. ಮಾಸಾಹೇಬರು ಆಕೆಯ ಮುಂದೆ ಯಾವ ಸುದ್ದಿಯನ್ನು ಹೇಳದಿದ್ದರೂ. ಲೈಲಿಯ ಕರೀಮನನ್ನೂ, ನಜೀರನನ್ನೂ ಕೇಳಿ ಎಲ್ಲ ಸುದ್ದಿಯನ್ನು ಕೇಳಿಕೊಂಡಿದ್ದಳು, ಸೇವಕರ ಬಾಯಲ್ಲಿ ಮಾತು ಎಲ್ಲಿ ನಿಲ್ಲುವವು ? ಅದರಲ್ಲಿ ರಣಮಸ್ತಖಾನನು ಪಿತೂರಿಗಾಗಿ ಹಿಂದೂ ಜನರಲ್ಲಿ ಕೂಡಿಕೊಂಡಿದ್ದ ಸುದ್ದಿಯು; ಅಂದಬಳಿಕ ಅದು ಗುಪ್ತವಾಗಿ ಬಹಳ ಹೊತ್ತು ಹ್ಯಾಗೆ ಉಳಿಯಬೇಕು ? ಆ ಸುದ್ದಿಯು ಲೈಲಿಯು ಕಿವಿಗೆ ಮುಟ್ಟಿದ್ದಲ್ಲದೆ ಕುಂಜವನದ ತುಂಬ ಹಬ್ಬಿ, ಸ್ವಲ್ಪ ಹೊತ್ತಿನಲ್ಲಿ ಅದು ಮುಖ್ಯ ವಕೀಲನ ಕಿವಿಯ ವರೆಗೂ ಹೋಯಿತು. ಇರಲಿ. ಮಾಸಾಹೇಬರ ಮಾತನ್ನು ಕೇಳಿ ಲೈಲಿಯು ತಾನು ಏನೋ ಮಾತಾಡಬೇಕೆನ್ನುತ್ತಿರಲು, ಅದನ್ನರಿತು ಮಾಸಾಹೇಬರು ಪುನಃ ಲೈಲಿಯನ್ನು ಕುರಿತು-ಲೈಲೀ, ನೀನು ಇನ್ನು ಯಾವ ಮಾತನ್ನೂ ಆಡಬೇಡ. ಮಾತಾಡುವದರಲ್ಲೇನೂ ಅರ್ಥವಿರುವದಿಲ್ಲ. ಈಗ ಮೂವತ್ತು ವರ್ಷಗಳ ಹಿಂದೆ ನಾವು ಈ ಕುಂಜವನವನ್ನು ಬಿಟ್ಟುಹೋಗುವಾಗ ಇದ್ದಂತೆಯೇ ಈಗ ಇರುತ್ತೇವೆಂದು ತಿಳಿ. ನಡುವೆ ಆದದ್ದನ್ನೆಲ್ಲ ಮರೆತುಬಿಡು. ಹೋಗು ಒಳಗೆ ಹೋಗು. ನಾನು ಕರೆದ ಕೂಡಲೆ ಬಾ, ಆಗ ಮಾತಾಡೋಣ. ಈಗ ನೀನು ಯಾವ ಮಾತನ್ನೂ ಆಡಬೇಡ, ಎಂದು ಹೇಳಿ ಲೈಲಿಯನ್ನು ಕಳಿಸಿ ಮಾಸಾಹೇಬರು ವಿಚಾರ ಮಗ್ನರಾದರು. ಅವರು ಮನಸ್ಸಿನಲ್ಲಿ ಬಹು ಭಯಂಕರವಾದ ವಿಚಾರ ತರಂಗಗಳು ಉತ್ಪನ್ನವಾದವು. ಕಡೆಗೆ ಅವರು ಪುಷ್ಕರಣಿಯಲ್ಲಿ ಧುಮುಕಿ ತಾವು ಪ್ರಾಣತ್ಯಾಗ ಮಾಡಬೇಕೆಂದು ನಿಶ್ಚಯಿಸಿದರು. ಹೀಗೆ ನಿಶ್ಚಯಮಾಡಿದ ಬಳಿಕ ಅವರ ಮನಸ್ಸಿಗೆ ಸ್ವಲ್ಪ ಸಮಾಧಾನವಾದಂತಾಯಿತು. ಬಳಿಕ ಅವರು, ತಾವು ಪ್ರಾಣತ್ಯಾಗ ಮಾಡುವ ಪೂರ್ವದಲ್ಲಿ ಏನು ಮಾಡಬೇಕೆಂಬುದನ್ನು ಕುರಿತು ಆಲೋಚಿಸತೊಡಗಿದರು. ತಮ್ಮ ನಿಜವಾದ ವೃತ್ತಾಂತವನ್ನೆಲ್ಲ ರಣಮಸ್ತಖಾನನಿಗೆ ತಿಳಿಸಬೇಕೆಂದು ಮೊಟ್ಟ ಮೊದಲು ಅವರು ನಿಶ್ಚಯಿಸಿದರು. ನಾನು ಇಂದು ಪ್ರಾಣತ್ಯಾಗ ಮಾಡಿದರೂ ರಣಮಸ್ತಖಾನನಿಗೆ ನಿಜವಾದ ಸಂಗತಿಯನ್ನು ತಿಳಿಸಬೇಕು; ಅಂದರೆ ತಾನು ಯಾರ ಪಕ್ಷವನ್ನು ವಹಿಸಿರುವೆನೆಂಬುದು ಆತನಿಗೆ ಗೊತ್ತಾಗಿ, ಆತನು ರಾಮರಾಜನ ಸೇಡು ತೀರಿಸಿಕೊಳ್ಳದೆ ಬಿಡಲಿಕ್ಕಿಲ್ಲ; ಅಂದಬಳಿಕ ನನ್ನ ಸಂಕಲ್ಪವು

ಪೂರ್ಣವಾದದ್ದನ್ನು ನಾನು ಕಣ್ಣುಮುಟ್ಟಿ ನೋಡದಿದ್ದರೂ, ಪರಲೋಕದಲ್ಲಾದರೂ ಅದು ನನಗೆ ಗೊತ್ತಾದರೆ ನನ್ನ ಸಮಾಧಾನವಾದೀತು. ಏನು ಮಾಡದಿದ್ದರೂ ನಿಜವಾದ ಸಂಗತಿಯನ್ನು ರಣಮಸ್ತಖಾನನಿಗೆ ತಿಳಿಸಿಯಾದರೂಬಿಡಬೇಕು. ಅದು ಒಂದು ಬಗೆಯಿಂದ ನನ್ನ ಕರ್ತವ್ಯವೇ ಆಗಿರುವುದು.

ಹೀಗೆ ಬಹಳ ಹೊತ್ತು ಆಲೋಚಿಸಿದ ಬಳಿಕ ಮಾಸಾಹೇಬರ ವಿಚಾರವು ಸ್ಥಿರವಾಯಿತು. ಅವರು ನಿಜವಾದ ವೃತ್ತಾಂತವನ್ನು ರಣಮಸ್ತಖಾನನಿಗೆ ತಿಳಿಸಲೇಬೇಕೆಂದು ನಿಶ್ಚಯಿಸಿದರು. ಆದರೆ ಆ ನಿಶ್ಚಯವನ್ನು ಹ್ಯಾಗೆ ಪಾರುಗಣಿಸಬೇಕು ? ಯಾರ ಕೈಯಿಂದ ಪಾರುಗಣಿಸಬೇಕು ? ಎಂಬ ವಿಚಾರವು ಅವರಲ್ಲಿ ಉತ್ಪನ್ನವಾಯಿತು. ಈ ಕೆಲಸವನ್ನು ಮಾಡಲಿಕ್ಕೆ ಅವರಿಗೆ ಇಬ್ಬರು ಯೋಗ್ಯರಾಗಿ ತೋರಿದರು. ಒಬ್ಬರು ಸ್ವತಃ ತಾವು, ಎರಡನೆಯವರು ಲೈಲಿಯು. ತಮ್ಮಿಬ್ಬರ ಹೊರತು ಎರಡನೆಯವರಿಗೆ ಯಾವ ಸಂಗತಿಯೂ ಗೊತ್ತಿಲ್ಲದ್ದರಿಂದ ಬೇರೆ ಯಾರಿಂದಲೂ ಆ ಕಾರ್ಯವಾಗುವಂತೆ ಅವರಿಗೆ ತೋರಲಿಲ್ಲ. ಅದರಲ್ಲಿ ತಾವು ಸ್ವತಃ ಎಲ್ಲಿಯೂ ಹೋಗುವಂತೆ ಇದ್ದಿಲ್ಲ. ಅದರಲ್ಲಿ ರಾಮರಾಜನ ರಾಜ್ಯದಲ್ಲಿ ಹೋಗಿ ತಮ್ಮ ಮಗನನ್ನು ಕಾಣುವದಂತು ಅವರಿಗೆ ಶಕ್ಯವೇ ಇದ್ದಿಲ್ಲ. ಆದ್ದರಿಂದ ಅವರು ಹೇತುವನ್ನು ಪೂರ್ಣ ಮಾಡಲಿಕ್ಕೆ ಲೈಲಿಯೊಬ್ಬಳು ಮಾತ್ರ ಅವರಿಗೆ ಸಮರ್ಥಳಾಗಿ ತೋರಿದಳು, ಆಗ ಅವರು ಲೈಲಿಯನ್ನು ಕೂಗಿ ಕರೆದು, ತಮ್ಮ ಎದುರಿಗೆ ಕುಳ್ಳಿರಿಸಿಕೊಂಡು- “ಮಾರ್ಜೀನೇ, ಈಗ ನಿನಗೆ ಕಟ್ಟಕಡೆಯದೊಂದು ಮಹತ್ವದ ಕೆಲಸವನ್ನು ಹೇಳುತ್ತೇನೆ” ಎಂದು ಹೇಳಿದರು. “ಮಾರ್ಜೀನೇ” ಎಂದು ಕರೆದದ್ದನ್ನು ಕೇಳಿದ ಕೂಡಲೆ ಲೈಲಿಯು ಗಾಬರಿಯಾಗಿ ಸುತ್ತಮುತ್ತ ನೋಡಹತ್ತಿದಳು. ಆಕೆಯು ಹೀಗೆ ನೋಡುವದರ ಭಾವವನ್ನರಿತು ಮಾಸಾಹೇಬರು- “ಮಾರ್ಜೀನೇ, ಬಹು ದಿನಗಳ ಮೇಲೆ ನಿನ್ನ ನಿಜವಾದ ಹೆಸರಿನಿಂದ ನಾನು ನಿನ್ನನ್ನು ಕರೆದದ್ದನ್ನು ಕೇಳಿ, ನೀನು ಗಾಬರಿಯಾದದ್ದು ಆಶ್ಚರ್ಯವಲ್ಲ; ಆದರೆ ನಿನ್ನ ನಿಜವಾದ ಹೆಸರಿನಿಂದ ಕರೆದ ನನ್ನನ್ನು, ಇನ್ನು ಮೇಲೆ ಜನರು ಮೆಹರಜಾನಳೆಂದು ಕರೆದರೂ ನಾನು ಹೆದರುವ ಹಾಗಿಲ್ಲ. ಇನ್ನು ಹ್ಯಾಗೂ ಯಾವತ್ತು ನಿಜವಾದ ವೃತ್ತಾಂತವನ್ನು ರಣಮಸ್ತಖಾನನಿಗೆ ನಾವು ಹೇಳಲೇಬೇಕಾಗಿದೆ. ಆ ಕಾರ್ಯವನ್ನು ನೀನೇ ಮಾಡತಕ್ಕದ್ದು. ಇಷ್ಟುಹೊತ್ತಿಗೆ ರಣಮಸ್ತಖಾನನಿಗೆ ನಿಜವಾದ ವೃತ್ತಾಂತವನ್ನೆಲ್ಲ ನಾವು ಹೇಳಿಬಿಟ್ಟಿದ್ದರೆ ನೆಟ್ಟಗಾಗುತ್ತಿತ್ತೆಂದು ನನಗೆ ತೋರುತ್ತದೆ. ಹಾಗೆ ಮಾಡಿದ್ದರೆ ಈಗಿನ ಅನರ್ಥದ ಪ್ರಸಂಗವೇ ಒದಗುತ್ತಿದ್ದಿಲ್ಲ. ಬಹಳವಾದರೆ ನನ್ನ ಮಗನು ನನ್ನ ನಿರಾಕರಣವನ್ನು

ಮಾಡಿ ನನ್ನನ್ನು ಅಗಲಿಹೋಗುತ್ತಿದ್ದನು. ಈಗಿನಂತೆ ರಾಮರಾಜನ ಸ್ನೇಹವನ್ನು ಸಂಪಾದಿಸುತ್ತಿದ್ದಿಲ್ಲ. ತಿರುಗಿ ಕೇಳಿದರೆ ಆತನು ರಾಮರಾಜನ ಶಾಸನದ ಉಪಾಯವನ್ನು ಯೋಚಿಸಬಹುದಾಗಿತ್ತು. ಇಂದು ಹೇಳೋಣ, ನಾಳೆ ಹೇಳೋಣವೆಂದು ನಾವು ದಿನಮೇಕ ಮಾಡಿದ್ದು ನೆಟ್ಟಗಾಗಲಿಲ್ಲ. ಇರಲಿ, ಹೋದಮಾತು ಇನ್ನು ಬರುವ ಹಾಗಿಲ್ಲ. ಇದನ್ನು ನೀನು ಕರೀಮಬಕ್ಷನನ್ನು ಸಂಗಡ ಕರೆದುಕೊಂಡು ರಣಮಸ್ತನಿದ್ಧಲ್ಲಿಗೆ ಹೋಗಿ ಅವನಿಗೆ ನಮ್ಮ ಯಾವತ್ತು ನಿಜವಾದ ವರ್ತಮಾನವನ್ನು ಹೇಳಿಬಿಡು. ಮಾರ್ಜೀನೆ, ನೀನು ಹೋಗು, ನನ್ನದಿಷ್ಟು ಕಡೆಯ ಕೆಲಸವನ್ನು ಮಾಡಿಬಿಡು, ನೀನು ಮಾಡುತ್ತೇನೆಂದು ಒಮ್ಮೆ ಒಪ್ಪಿಕೊಂಡು ಬಳಿಕ ಮುಂದೆ ಎಷ್ಟು ಸಂಕಟಗಳು ಒದಗಿದರೂ ಅದನ್ನು ಲೆಕ್ಕಿಸದೆ ನೀನು ಕೆಲಸವನ್ನು ಮಾಡತಕ್ಕವಳು. ಹೋಗು, ಇದೇ ಕಡೆಯ ಕೆಲಸವು ಇನ್ನು ಪುನಃ ನನ್ನ ಕೆಲಸ ಮಾಡುವ ಪ್ರಸಂಗವು ನಿನಗೆ ಬರಲಿಕ್ಕಿಲ್ಲ, ಎಂದು ಹೇಳಿದಳು. “ಇದೇ ಕಡೆಯ ಕೆಲಸವು, ಇದೇ ಕಡೆಯ ಕೆಲಸವು” ಎಂದು ಮೂರುಸಾರೆ ಮೆಹರಜಾನಳು ಅಂದದ್ದನ್ನು ಕೇಳಿ ಮಾರ್ಜೀನೆಯು” -ಶಾವು ಹೇಳುವ ಕಾರ್ಯವನ್ನು ನಾನು ಅವಶ್ಯವಾಗಿ ಮಾಡುವೆನು; “ಇದೇ ಕಡೆಯ ಕೆಲಸ” ವೆಂದು ನೀವು ಮೇಲೆ ಮೇಲೆ ಯಾಕೆ ಅನ್ನುತ್ತೀರಿ? ಇನ್ನು ಮೇಲೆ ನೀವು ನನ್ನನ್ನು ಬಿಟ್ಟು ಎಲ್ಲಿಗಾದರೂ ಹೋಗುವಿರೋ ಏನು? ನೀವು ನನ್ನನ್ನು ಅಗಲಿ ಹೋಗುವ ಹಾಗಿದ್ದರೆ, ನಾನು ನಿಮ್ಮ ಕಡೆಯ ಕೆಲಸವನ್ನು ಮಾಡುವದಕ್ಕಿಂತ ನೀವೇ ನನ್ನ ಕಡೆಯ ಕೆಲಸ ಮಾಡಿಬಿಡಿರಿ. ನೀವು ಪುಷ್ಕರಣಿಯಲ್ಲಿ ನನ್ನನ್ನು ನೂಕಿಬಿಟ್ಟರೆ ಕೆಲಸವು ಮುಗಿದುಹೋಗುವುದು.”

ಮಾರ್ಜೀನೆಯ ಈ ಮಾತುಗಳನ್ನು ಕೇಳಿ ಮೆಹರಜಾನಳ ಮನಸ್ಸಿಗೆ ಹ್ಯಾಗೆಹ್ಯಾಗೋ ಆಯಿತು! ಈಕೆಗೆ ತನ್ನ ವಿಚಾರವು ಗೊತ್ತಾಗಿರಬಹುದೋ ಎಂಬ ಸಂಶಯವು ಮೆಹರಜಾನಳನ್ನು ಬಾಧಿಸಹತ್ತಿತು ; ಆದರೆ ವಿಚಾರಾಂತದಲ್ಲಿ ಹಾಗೆ ಗೊತ್ತಾಗುವ ಸಂಭವವಿಲ್ಲೆಂದು ತರ್ಕಿಸಿ ಆಕೆಯು ಮಾರ್ಜೀನೆಯನ್ನು ಕುರಿತು- ‘ಅಲ್ಲೇ, ಮಾರ್ಜೀನೆ, ಕಡೆಯ ಕೆಲಸವೆಂದರೆ, ಮಹತ್ವದ ಕೆಲಸಗಳಲ್ಲಿ ಕಡೆಯದೆಂದು ನಿನಗಿಷ್ಟು ತಿಳಿಯಬಾರದೇನು? ಈ ಜನ್ಮದಲ್ಲಿ ನಮ್ಮಿಬ್ಬರಿಗೆ ಬಿಡುವ ಹಾಗಿದೆಯೇ? ನಿನ್ನ ಬಿಟ್ಟರೆ ನನಗೆ ಗತಿಯಿಲ್ಲ, ನನ್ನ ಬಿಟ್ಟರೆ ನಿನಗೆ ಗತಿಯಿಲ್ಲ. ನಿನ್ನನ್ನು ನನ್ನ ಈ ಕೈಗಳಿಂದ ಪುಷ್ಕರಣಿಯಲ್ಲಿ ನೂಕಲಾ? ಹಾಗೆ ಮಾಡುವದಕ್ಕಿಂತ ನಾವಿಬ್ಬರು ತೆಕ್ಕೆಬಿದ್ದು ಒಮ್ಮೆಲೆ ಪುಷ್ಕರಣಿಯಲ್ಲಿ ಹಾರಿಕೊಳ್ಳುವದು ನೆಟ್ಟಗಲ್ಲವೇ ? ಕಡೆಗೆ ಹಾಗೆಯೇ ಮಾಡೋಣವಂತೆ. ಮೊದಲು ರಣಮಸ್ತನಿಗೆ

ನನ್ನ ನಿಜವಾದ ಸಂಗತಿಯನ್ನಷ್ಟು ಹೇಳಿಬಾ.” ಅನ್ನಲು, ಮಾರ್ಜೀನಿಗೆ ಇದ್ದದ್ದರಲ್ಲಿ ಸ್ವಲ್ಪ ಸಮಾಧಾನವಾದಂತಾಯಿತು. ಆಕೆಯು ಮೆಹೆರ್ಜಾನಳ ಅನುಮತಿಯಿಂದ ಕರೀಮಬಕ್ಷನನ್ನ ಸಂಗಡ ಕರಕೊಂಡು ರಣಮಸ್ತಖಾನನ ಕಡೆಗೆ ಹೊರಟು ಹೋದಳು.

* * * *

೨೨ನೆಯ ಪ್ರಕರಣ

ರಾಮರಾಜನ ಹೊಸವಿಚಾರ

ರಣಮಸ್ತಖಾನನು ಕರೀಮಬಕ್ಷನ ಸಂಗಡ ತನ್ನ ತಾಯಿಗೆ (ಮಾಸಾಹೇಬರಿಗೆ) ಹಾಗೆ ಸ್ಪಷ್ಟವಾಗಿ ಹೇಳಿಕಳಿಸಿದ್ದನ್ನು ನೋಡಿ ರಾಮರಾಜನಿಗೆ ಪರಮಾನಂದವಾಯಿತು. ರಣಮಸ್ತಖಾನನು ತನ್ನನ್ನು ಕೂಡಿಕೊಂಡದ್ದರಲ್ಲಿ ಮೋಸವೇನೂ ಇಲ್ಲೆಂಬ ನಂಬಿಗೆಯು ಆತನಿಗಾಯಿತು. ತಾನು ದೊಡ್ಡದೊಂದು ವ್ಯೂಹವನ್ನು ರಚಿಸಿ, ಮಹಾಕಾರ್ಯವನ್ನು ಸಾಧಿಸಿದನೆಂದು ಆತನು ಆನಂದಪಡಹತ್ತಿದನು. ಅತನು ವ್ಯೂಹರಚನೆಯಲ್ಲಿ ಮಹಾ ಸಮರ್ಥನಿದ್ದು. ತನ್ನ ಆ ಸಾಮರ್ಥ್ಯದ ಬಲದಿಂದ ಆತನು ಈವರೆಗೆ ಹಲವು ಕಾರ್ಯಗಳನ್ನು ಸಾಧಿಸುತ್ತ ಬಂದಿದ್ದನು. ಆ ಕಾರ್ಯಗಳೆಲ್ಲ ರಣಮಸ್ತಖಾನನನ್ನು ತನ್ನ ಕಡೆಗೆ ಎಳೆಕೊಂಡದ್ದು ಹೆಚ್ಚಿನದೆಂದು ಆತನು ಭಾವಿಸಹತ್ತಿದನು. ಬಹಮನಿ ಬಾದಶಹರಲ್ಲಿ ಪರಸ್ಪರ ವೈಮನಸ್ಯವೂ, ಮಾತ್ಸರ್ಯವೂ ಇರುವವರೆಗೆ ತನ್ನ ರಾಜ್ಯಕ್ಕೆ ಭಯವಿಲ್ಲೆಂದು ರಾಮರಾಜನು ತಿಳಿದುಕೊಂಡದ್ದು ಆ ವೈಮನಸ್ಯೂ, ಮಾತ್ಸರ್ಯವೂ ಯಾವಾಗಲೂ ಇರುವಂತೆ ರಾಮರಾಜನು ತಂತ್ರವನ್ನು ಒಡ್ಡುತ್ತ ಬಂದಿದ್ದನು; ಆದರೆ, ಮೂವರು ಬಹಮನೀ ಬಾದಶಹರು ಒಂದಾದರೆ ಹ್ಯಾಗೆ ಮಾಡಬೇಕೆಂಬ ಭಯದಿಂದ ಮುಕ್ತನಾಗಲಿಕ್ಕೆ ಆತನು ಈಗ ಹವಣಿಸಹತ್ತಿದನು. ಮೂವರು ಬಾದಶಹರು ಒಟ್ಟಾಗಿ ಬಂದರೂ ಅವರ ಮಗ್ಗಲು ಮುರಿಯುವಷ್ಟು ಸಾಮರ್ಥ್ಯವನ್ನು ತಾನು ಪಡೆದು, ಒಮ್ಮೆ ಮುಸಲ್ಮಾನ ಬಾದಶಹರಿಗೆ ಚೆನ್ನಾಗಿ ಕೈತೋರಿಸಿದರೆ. ತಾನು ನಿರ್ಭಯನಾಗಿ ಎಲ್ಲರ ಮೇಲೆ ವರ್ಚಸ್ಸು ಕೂಡಿಸಬಹುದೆಂದು ಆತನು ಎಣಿಕೆ ಹಾಕಿದ್ದನು. ಈ ಎಣಿಕೆಯು ಕೈಗೂಡಲಿಕ್ಕೆ ಮುಸಲ್ಮಾನ ಬಾದಶಹರ ಮರ್ಮಸ್ಥಾನಗಳೂ, ಮುಸಲ್ಮಾನ ಸೈನ್ಯದ ಯುದ್ಧ ಮಾಡುವ ರೀತಿಯೂ ಗೊತ್ತಿದ್ದ ಒಬ್ಬ ಮುಸಲ್ಮಾನ ಸರದಾರನು ತನ್ನ ಕಡೆಗೆ ಒಡೆದು ಬರುವ ಅವಶ್ಯವಿತ್ತು. ಈವರೆಗೆ ವಿಜನಗರದ ಅರಸರು ತಮ್ಮ ದಂಡಿನಲ್ಲಿ ಪಠಾಣ, ಅರಬ ಮೊದಲಾದ ಜಾತಿಯ ಮುಸಲ್ಮಾನ ದಂಡಾಳುಗಳನ್ನು

ಚಾಕರಿಗೆ ಇಟ್ಟುಕೊಳ್ಳುತ್ತ ಬಂದಿದ್ದರು. ಆಗಿನ ಕಾಲದಲ್ಲಿ ಮುಸಲ್ಮಾನರು ಮುಸಲ್ಮಾನರ ಮೇಲೆ, ಹಿಂದುಗಳು ಹಿಂದೂಗಳ ಮೇಲೆ ಶಸ್ತ್ರ ಹಿಡಿದು ಕಾದಲಿಕ್ಕೆ ಹಿಂದುಮಂದು ನೋಡುತ್ತಿದ್ದಿಲ್ಲ. ಹೊಟ್ಟೆ ತುಂಬ ಅನ್ನ ಹಾಕಿದವರ ನೌಕರರಾಗಿ ಬೇಕಾದವರು ಬೇಕಾದವರ ಸಂಗಡ ಯುದ್ಧ ಮಾಡುತ್ತಿದ್ದರು. ಆದ್ದರಿಂದ ಮುಸಲ್ಮಾನ ಬಾದಶಹರ ದಂಡಿನಲ್ಲಿ ಹಿಂದೂಜನರೂ, ಹಿಂದೂ ಅರಸರ ದಂಡಿನಲ್ಲಿ ಮುಸಲ್ಮಾನರೂ ಚಾಕರಿಗೆ ನಿಂತುಕೊಂಡು ತಮ್ಮ ತಮ್ಮ ಒಡೆಯರ ಪಕ್ಷದಿಂದ ಯುದ್ಧ ಮಾಡುತ್ತಿದ್ದರು. ರಾಮರಾಜನಿಗೆ ತನ್ನ ಹಿಂದೂ ದಂಡಾಳುಗಳ ಸಂಬಂಧದಿಂದಂತು ಪೂರ್ಣ ಅಭಿಮಾನವಿದ್ದೇ ಇತ್ತು; ಆದರೆ ಇತ್ತಿತ್ತ ಹಿಂದೂ ದಂಡಾಳುಗಳೂ ಡಾಲಿಗೆ ಬಿದ್ದು, ಸಾಹಸದ ಕಾರ್ಯಗಳಲ್ಲಿ ಸ್ವಲ್ಪ ಮುಗ್ಗರಿಸುತ್ತಿರುವರೆಂಬುದು ಆತನ ಮನಸ್ಸಿನಲ್ಲಿ ಕಟಿಯುತ್ತಿತ್ತು ; ಆದ್ದರಿಂದಲೇ ಆತನು ತನ್ನಲ್ಲಿದ್ದ ಅರಬ ಪಠಾಣ ಜನರ ದಂಡನ್ನು ಇನ್ನಿಷ್ಟು ಹೆಚ್ಚಿಸಿ ತನ್ನ ಸೈನದ ಸಾಮರ್ಥ್ಯವನ್ನು ಒಳಿತಾಗಿ ಹೆಚ್ಚಿಸಬೇಕೆಂದು ಆತುರ ಪಡಹತ್ತಿದನು.

ಈ ಪಠಾಣರ ಹಾಗು ಅರಬರ ಪರಾಕ್ರಮವು ವಿಜಯನಗರದ ರಾಜ್ಯದ ಉತ್ಕರ್ಷಕ್ಕೆ ಬಹುಮಟ್ಟಿಗೆ ಕಾರಣವಾದ್ದರಿಂದ ಈವರೆಗೆ ವಿಜಯನಗರದ ಅರಸರು ಮುಸಲ್ಮಾನ ದಂಡಾಳುಗಳ ಅನುವರ್ತನ ಮಾಡುತ್ತ ಬಂದಿದ್ದರೆಂದು ಹೇಳಬಹುದು. ಇದರಿಂದ ಮುಸಲ್ಮಾನರು ಒಂದೊಂದು ಪ್ರಸಂಗದಲ್ಲಿ ವಿಜಯನಗರದ ಅರಸರಿಗೂ ತಲೆಭಾರವಾಗುತ್ತಿದ್ದರು. ಮುಸಲ್ಮಾನ ದಂಡಾಳುಗಳಿಗಾಗಿ ವಿಜಯನಗರದ ಅರಸರು ತಮ್ಮ ರಾಜ್ಯದಲ್ಲಿ ಮಸೀದಿಗಳನ್ನು ಕಟ್ಟಿಸಿಕೊಟ್ಟಿದ್ದರು. ಮುಸಲ್ಮಾನರು ಹಿಂದೂ ಅರಸರಿಗೂ, ಅವರ ಸಿಂಹಾಸನಕ್ಕೂ ಕುರ್ನಿಸಾತ (ವಿಶೇಷ ಪ್ರಕಾರದ ನಮಸ್ಕಾರ) ಮಾಡಲಿಕ್ಕಿಲ್ಲೆಂದು ಹಟಹಿಡಿಯಲು, ವಿಜಯನಗರದ ರಾಯರು ಅಷ್ಟಕ್ಕಾಗಿ ಮುಸಲ್ಮಾನ ದಂಡಾಳುಗಳನ್ನು ಹೊರಗೆ ಹಾಕಲಿಲ್ಲ. ದರ್ಬಾರದಲ್ಲಿ ಸಿಂಹಾಸನದ ಮೇಲೆ ಕುರಾನ್ ಇಡುವ ಪದ್ಧತಿಯನ್ನು ಪ್ರಚಾರದಲ್ಲಿ ತಂದಿದ್ದರು. ಯಾರಾದರೂ ಈ ಸಂಬಂಧದಿಂದ ಮುಸಲ್ಮಾನರನ್ನು ಸಿಟ್ಟಿಗೆ ಎಬ್ಬಿಸಿದರೆ, ಅವರು-ನಾವು ಹಿಂದೂ ಅರಸರಿಗೆ, ಅಥವಾ ಅವರ ಸಿಂಹಾಸನಕ್ಕೆ ಕುರ್ನಿಸಾತವನ್ನು ಮಾಡದೆ, ಕುರಾನಕ್ಕೆ ಮಾಡುತ್ತೇವೆಂದು ಸ್ಪಷ್ಟವಾಗಿ ಹೇಳುತ್ತಿದ್ದರು. ತಾತ್ಪರ್ಯವೇನೆಂದರೆ ವಿಜಯನಗರದ ಅರಸರು ಮುಸಲ್ಮಾನ ದಂಡಾಳುಗಳ ಹಟವನ್ನು ನಡಿಸಿಯಾದರೂ ಅವರನ್ನು ಇಟ್ಟುಕೊಳ್ಳುತ್ತಿದ್ದರು. ರಾಮರಾಜನು ತನ್ನ ಆಳಿಕೆಯಲ್ಲಿ ಹಿಂದೂ ಸೈನ್ಯದೊಡನೆ ಮುಸಲ್ಮಾನ ಸೈನ್ಯವನ್ನೂ ಹೆಚ್ಚಿಸಿ, ತಾನು ಅತ್ಯಂತ ಬಲಾಢ್ಯನಾದ ಮುಸಲ್ಮಾನ ಸೈನ್ಯವನ್ನೂ ಹೆಚ್ಚಿಸಿ,

ತಾನು ಅತ್ಯಂತ ಬಲಾಢ್ಯನಾದ ಮುಸಲ್ಮಾನ ಬಾದಶಹರ ಮಗ್ಗಲು ಮುರಿಯಬೇಕೆಂದು ಹವಣಿಸುತ್ತಿದ್ದನು. ಇಂಥ ಪ್ರಸಂಗದಲ್ಲಿ ರಣಮಸ್ತಖಾನನಂಥ ತರುಣ ವೀರನು ತನ್ನ ಪಕ್ಷವನ್ನು ಸ್ವೀಕರಿಸಿದ್ದು ಆ ಮಹತ್ವಾಕಾಂಕ್ಷಿಯಾದ ಹಿಂದೂ ರಾಜನ ಪರಮಾನಂದಕ್ಕೆ ಕಾರಣವಾಯಿತು.

ಕರೀಮಬಕ್ಷನನ್ನು ಕುಂಜವನಕ್ಕೆ ಕಳಿಸಿದ ಬಳಿಕ ರಾಮರಾಜನೂ, ರಣ ಮಸ್ತಖಾನನೂ ಏಕಾಂತದಲ್ಲಿ ಬಹಳಹೊತ್ತು ಮಾತಾಡಿರಲು ಇನ್ನು ಎಲ್ಲ ಮಾತಿನ ನಿರ್ಣಯವಾದ ಮೇಲೆ ಬಾದಶಹನ ಮುಂದೆಯಾದರೂ ಮುಸುಕು ಯಾಕೆಯೆಂದು ರಣಮಸ್ತಖಾನನು ವಿಜಾಪುರದ ಬಾದಶಹನಿಗೊಂದು ಪತ್ರವನ್ನು ಬರೆದು ಅದನ್ನು ಬೇಕಾದ ಒಬ್ಬ ಸೇವಕನ ಸಂಗಡ ಕಳಿಸಿಕೊಡಬೇಕೆಂದು ರಾಮರಾಜನಿಗೆ ಹೇಳಿದನು. ಆ ಪತ್ರದಲ್ಲಿ ರಣಮಸ್ತಖಾನನು ಬಾದಶಹನಿಗೆ ನಾನು ಈಗ ಹಿಂದೂ ರಾಜನ ನೌಕರನಾಗಿರುವೆನು. ನಾನು ಕುಂಜವನವನ್ನು ಬಿಟ್ಟು ವಿಜಯನಗರದಲ್ಲಿ ಈಗ ಇರಹತ್ತಿದ್ದೇನೆ. ಈ ಹೊತ್ತಿನಿಂದ ನಾನು ನಿಮ್ಮ ನೌಕರನಲ್ಲ, ತಮ್ಮ ಶತ್ರುವಿನ ನೌಕರನು. ಎಂದು ಸ್ಪಷ್ಟವಾಗಿ ಬರೆದಿದ್ದನು. ಇದನ್ನು ನೋಡಿಯಂತು ರಾಮರಾಜನಿಗೆ ಬಹಳ ಸಮಾಧಾನವಾಯಿತು. ನಾನು ಸಂಪೂರ್ಣವಾಗಿ ಗೆದ್ದೆನೆಂದು ಆತನು ಸಂತೋಷಪಡಹತ್ತಿದನು. ರಣಮಸ್ತಖಾನನು ಹೀಗೆ ಪ್ರಸಿದ್ಧ ರೀತಿಯಿಂದ ತನ್ನನ್ನು ಕೂಡುವದಕ್ಕಿಂತ ಗುಪ್ತರೀತಿಯಿಂದ ತನಗೆ ಸಹಾಯ ಮಾಡುವದು ನೆಟ್ಟಗಾಗಬಹುದೆಂದು ಒಮ್ಮೆ ರಾಮರಾಜನು ಯೋಚಿಸಿದನು; ಆದರೆ ಗೌಪ್ಯವು ಬಹುದಿವಸ ಉಳಿಯಲಾರದೆಂತಲೂ. ರಣಮಸ್ತಖಾನನ ಸಹಾಯದಿಂದ ತನ್ನ ಸೈನ್ಯವನ್ನು ತಿದ್ದಬೇಕಾಗಿದ್ದಾಗ ಗೌಪ್ಯವು ಕೆಲಸದ್ದಲ್ಲವೆಂತಲೂ ಆತನು ತಿಳಿದು, ರಣಮಸ್ತಖಾನನ ಪತ್ರವನ್ನು ವಿಜಾಪುರದ ಬಾದಶಹನ ಕಡೆಗೆ ಕಳಿಸಿಬಿಟ್ಟನು. ಇನ್ನು ಮೇಲೆ ವಿಜಾಪುರ, ಗೋವಳಗೊಂಡ, ಅಹಮ್ಮದನಗರ ಈ ಮೂವರು ಬಾದಶಹರನ್ನು ಪೀಡಿಸಿ, ಅವರೆಲ್ಲ ಒಟ್ಟಾಗುವಂತೆ ಮಾಡಿ, ಒಟ್ಟಾಗಿ ತನ್ನ ಮೇಲೆ ಸಾಗಿಬಂದ ಅವರನ್ನು ಬಗ್ಗುಬಡಿಯಬೇಕೆಂದು ರಾಮರಾಜನು ನಿಶ್ಚಯಿಸಿದನು. ಹೀಗೆ ಮಾಡದಿದ್ದೆ ಮಸಲ್ಮಾನ ಬಾದಶಹರ ಸೊಕ್ಕು ಇಳಿಯದೆಂತಲೂ. ಅವರ ಸೊಕ್ಕು ಇಳಿಸುವ ಕಾರ್ಯದ ಅಸ್ತಿವಾರವನ್ನು ತಾನು ಬಹಳ ಚೆನ್ನಾಗಿ ಹಾಕಿದನೆಂತಲೂ ಆತನು ಆನಂದ ಪಡಹತ್ತಿದನು.

ಆದರೆ ಸಂಸಾರದಲ್ಲಿ ಪರಿಶುದ್ಧಾನಂದವು ಮನುಷ್ಯನಿಗೆ ದೊರೆಯುವದು ದುರ್ಲಭವೆಂತಲೇ ಹೇಳಬೇಕಾಗುವದು. ಆನಂದದ ಭರವು ಕುಗ್ಗಿದ ಮೇಲೆ ಆ ಆನಂದದಲ್ಲಿ ಚಿಂತೆ, ಶಂಕೆ ಮೊದಲಾದ ದುಃಖ ಬೀಜಗಳ ಮೊಳಕೆಯೊಡೆದದ್ದು

ಅನುಭವಕ್ಕೆ ಬಾರದೆ ಹೋಗುವದಿಲ್ಲ. ರಾಮರಾಜನ ಸ್ಥಿತಿಯಾದರೂ ಹೀಗೆಯೇ ಆಯಿತು. ರಾಮರಾಜನ ಸ್ವಭಾವವು ಮಹತ್ವಾಕಾಂಕ್ಷಿಯಾಗಿದ್ದಂತೆ ಶಂಕಾಮಯವೂ ಆಗಿತ್ತು. ಮೊದಮೊದಲಿಗೆ ಎಲ್ಲ ಕೆಲಸವು ಅತ್ಯುತ್ತಮ ರೀತಿಯಿಂದ ಸಾಧಿಸಿತೆಂದು ಆತನಿಗೆ ತೋರಿ ಪರಮಾನಂದವಾಯಿತು; ಆದರೆ ಮುಂದೆ ಒಂದೆರಡು ದಿನಗಳಲ್ಲಿ ಆತನನ್ನು ಎರಡು ಮೂರು ಶಂಕೆಗಳು ಬಾಧಿಸಹತ್ತಿದವು. ಈಗ ನಡದದ್ದರಲ್ಲಿ ಮೋಸವಿರಲಿಕ್ಕಿಲ್ಲವಷ್ಟೆ ? ಈ ರಣಮಸ್ತಖಾನನು ತನಗೆ ಮಂಕುಬೂದಿಯನ್ನು ಹಚ್ಚುತ್ತಿರಲಿಕ್ಕಿಲ್ಲವಷ್ಟೆ ? ಎಂಬ ಶಂಖೆಯು ಒಂದನೆಯದು, ಈತನ ತಾಯಿಯು ಏನಾದರೂ ಬೋಧಿಸಿ ಈತನ ಮನಸ್ಸನ್ನು ತಿರುಗಿಸಲಿಕ್ಕಿಲ್ಲವಷ್ಟೆ ? ಎಂಬ ಶಂಖೆಯು ಎರಡನೆಯದು, ತಾನು ತರ್ಕಿಸಿದಂತೆ ಈತನು ನನ್ನಿಂದ ಮೆಹರ್ಜಾನಳಲ್ಲಿ ಹುಟ್ಟಿದ್ದೇ ನಿಜವಾಗಿದ್ದ ಪಕ್ಷದಲ್ಲಿ, ಈತನು ತನ್ನ ನಿಜವಾದ ಕುಲವೃತ್ತಾಂತವನ್ನರಿತ ಬಳಿಕ ನನ್ನನ್ನು ಘಾತಿಸಲಿಕ್ಕಿಲ್ಲವಷ್ಟೆ ? ಎಂಬ ಶಂಖೆಯು ಮೂರನೆಯದು. ಈ ಮೂರು ಶಂಕೆಗಳ ನಿವಾರಣಕ್ಕಾಗಿ ಆತನು ಮೂರುಉಪಾಯಗಳನ್ನು ಯೋಚಿಸಿದನು. ರಣಮಸ್ತಖಾನನ ನಡತೆಯನ್ನು ಶೋಧಿಸುವದಕ್ಕಾಗಿ ಗುಪ್ತಚಾರರನ್ನಿಡಬೇಕೆಂದು ಮಾಡಿದನು. ತಾಯಿ-ಮಕ್ಕಳ ದರ್ಶನವಾಗದಂತೆ ವ್ಯವಸ್ಥೆಯನ್ನಿಡಬೇಕೆಂದು ನಿಶ್ಚಯಿಸಿದನು ಆತನ ಕುಲ ವೃತ್ತಾಂತವು ಆತನಿಗೆ ತಿಳಿಯದಂತೆ ಜಾಗರೂಕವಾಗಿರಬೇಕೆಂದು ಗೊತ್ತುಮಾಡಿಕೊಂಡನು. ಈ ಮೂರು ಉಪಾಯಗಳು ಚೆನ್ನಾಗಿ ಸಾಧಿಸಬೇಕಾದರೆ, ರಣಮಸ್ತಖಾನನನ್ನು ತನ್ನ ಅಂಗ ರಕ್ಷಕನನ್ನಾಗಿ ನಿಯಮಿಸಿಕೊಳ್ಳಬೇಕೆಂದು ಯೋಚಿಸಿದನು, ಅಂಗರಕ್ಷಕನಾದ ಬಳಿಕ ಯಾವಾಗಲೂ ತನ್ನನ್ನು ಸರಿಸಿಯೇ ಇರಬೇಕಾದದ್ದರಿಂದ, ತಾನು ಒಂದು ಬಗೆಯಿಂದ ರಣಮಸ್ತಖಾನನ ಮೇಲೆ ಕಣ್ಣು ಇಟ್ಟಹಾಗಾಗುತ್ತದೆಂದು ರಾಮರಾಜನು ತಿಳಿದನು. ಇವೆಲ್ಲ ವಿಚಾರಗಳು ಮೊದಲನೆಯ ದಿವಸದ ರಾತ್ರಿಯಲ್ಲಿಯೇ ರಾಮರಾಜನ ಮನಸ್ಸಿನಲ್ಲಿ ಬಂದುಹೋದವು.

ಇವೆಲ್ಲ ವಿಚಾರಗಳು ಬಂದುಹೋದ ಮೇಲೆ ಆಕಸ್ಮಿಕವಾಗಿ ಒಂದು ವಿಚಾರವು ರಾಮರಾಜನ ಮನಸ್ಸಿನಲ್ಲಿ ಉತ್ಪನ್ನವಾಯಿತು. ತಾನು ಕುಂಜವನಕ್ಕೆ ಹೋಗಿ ಮೆಹರ್ಜಾನಳನ್ನು ಕಾಣಬೇಕೆಂಬ ಇಚ್ಛೆಯು ಆತನಲ್ಲಿ ಉತ್ಪನ್ನವಾಯಿತು. ರಣಮಸ್ತಖಾನನ ರೂಪವು ತನ್ನ ರೂಪವನ್ನು ಅಚ್ಚಳಿಯದೆ ಹೋಲುತ್ತಿರುವದನ್ನು ನೋಡಿ, ಈತನು ತನ್ನ ಮಗನಾಗಿರಬಹುದೆಂಬ ಸಂಶಯವು ರಾಮರಾಜನ ಮನಸ್ಸಿನಲ್ಲಿ ಉತ್ಪನ್ನವಾಗಿತ್ತು. ಈ ಸಂಶಯದಿಂದ ರಾಮರಾಜನು ಒಮ್ಮೆ ಕುಂಜವನಕ್ಕೆ ಹೋಗಿರುವಾಗ ಪ್ರತ್ಯಕ್ಷ ಮೆಹರ್ಜಾನಳೇ ಸುಳಿದಾಡಿದ ಹಾಗಾದದ್ದನ್ನು

ನೋಡಿದಾಗ ಆತನ ಆ ಸಂಶಯವು ಮತ್ತಷ್ಟು ದೃಢವಾಯಿತು. ಮುಂದೆ ತನ್ನ ಸೇವಕರ ಸಹಾಯದಿಂದ ಧನಮಲ್ಲನನ್ನು ಹಿಡತರಿಸಿ ವಿಚಾರಿಸಿದಾಗ ಆತನ ಸಂಶಯವು ನಿವಾರಣವಾಗಿ, ಮಾಸಾಹೇಬರೆನಿಸಿಕೊಳ್ಳುವವರು ತನ್ನ ಪ್ರಿಯ ಮೆಹರ್ಜಾನಳೇ ಎಂತಲೂ, ಲೈಲಿಯೆನಿಸಿ ಕೊಳ್ಳುವವಳು ಆಕೆಯ ದಾಸಿಯಾದ ಮಾರ್ಜಾನೆಯೆಂತಲೂ ಆತನು ನಿಶ್ಚಯಿಸಿದನು. ಆದರೆ ರಣಮಸ್ತಖಾನನು ಕುಂಜವನದಲ್ಲಿರುವವರೆಗೆ ಮೆಹರ್ಜಾನಳನ್ನು ಕಾಣಲಿಕ್ಕೆ ರಾಮರಾಜನಿಗೆ ಧೈರ್ಯವಾಗಿದ್ದಿಲ್ಲ. ಈ ದಿನ ರಣಮಸ್ತಖಾನನು ತನ್ನ ಕೈಯಲ್ಲಿ ಪೂರ್ಣವಾಗಿ ಸಿಕ್ಕು ಹೋಗಿರುವುದರಿಂದ ಒಬ್ಬನೇ ಕುಂಜವನದಲ್ಲಿರುವ ಮೆಹರ್ಜಾನಳನ್ನು ಕಾಣುವುದು ಸುಲಭವೆಂದು ಭಾವಿಸಿ, ಆತನು ಕುಂಜವನಕ್ಕೆ ಹೋಗಬೇಕೆಂದು ನಿಶ್ಚಯಿಸಿದನು. ಮೆಹರ್ಜಾನಳನ್ನು ತಾನು ಕಂಡರೆ, ಆಕೆಯು ತನ್ನನ್ನು ಪ್ರೀತಿಸಬಹುದೋ, ನಿರಾಕರಿಸಬಹುದೋ ಎಂಬುದು ರಾಮರಾಜನಿಗೆ ತಿಳಿಯದಾಯಿತು. ಮೆಹರ್ಜಾನಳಿಗೆ ತನ್ನ ಮೇಲೆ ಪ್ರೀತಿಯೇ ಇಲ್ಲದಿದ್ದರೆ ಆಕೆಯು ಇಷ್ಟು ವರ್ಷಗಳ ಮೇಲೆ ಮಗನನ್ನು ಕಟ್ಟಿಕೊಂಡು ಬಂದು ತಾನು ಮೊದಲು ಇರುತ್ತಿದ್ದ ಕುಂಜವನದಲ್ಲಿಯೇ ಬಂದು ಇರುತ್ತಿದ್ದಿಲ್ಲೆಂದು ಭಾವಿಸಿ, ಮೆಹರ್ಜಾನಳ ಪ್ರೇಮವು ತನ್ನ ಮೇಲೆ ಇರುವದೆಂದು ಆತನು ಕಲ್ಪಿಸಿದನು. ಹಾಗೆ ಪ್ರೇಮವಿದ್ದ ಪಕ್ಷದಲ್ಲಿ ಆಕೆಯು ಇಷ್ಟು ದಿವಸ ಯಾವದೊಂದು ನೆವದಿಂದ ಯಾಕೆ ತನ್ನನ್ನು ಕಂಡಿರಲಿಕ್ಕಿಲ್ಲೆಂದು ಶಂಕಿಸಿ, ತನ್ನ ಮೇಲೆ ಆಕೆಯ ಪ್ರೇಮವಿರುವದೋ ಇಲ್ಲವೋ ಎಂದು ಆತನು ಆತಂಕಪಟ್ಟನು. ತನ್ನ ಮಗನ ಮುಂದೆ ತನ್ನ ಚರಿತ್ರವನ್ನು ಹೇಳಲಿಕ್ಕೆ ಹೆದರಿ ಹೀಗೆ ಸುಮ್ಮನಿರಬಹುದಾದ್ದರಿಂದ, ಹೀಗೆ ತಾನು ಆಕೆಯ ಮಗನಿಲ್ಲದಾಗ ಹೋಗಿ ಮಾತಾಡಿಸಿ ಹೇಳಿಕೊಂಡರೆ, ಆಕೆಯು ಪ್ರಸನ್ನಳಾದರೂ ಆಗಬಹುದೆಂದು ಆತನು ಆಸೆಪಟ್ಟನು ಹೀಗೆ ವಿಚಾರ ಮಾಡುತ್ತಿರುವಾಗ ರಾಮರಾಜನಿಗೆ ಅಂದಿನ ರಾತ್ರಿ ನಿದ್ರೆಯು ಹತ್ತಿತು, ಮರುದಿನ ಬೆಳಗಾಗಲು ಅದೇ ವಿಚಾರಗಳು ಆತನ ಮನಸ್ಸಿನಲ್ಲಿ ಹುಟ್ಟಿ ಬಾಧಿಸಹತ್ತಿದವು. ಅಂದಿನ ರಾತ್ರಿ ಆತನು ಕುಂಜವನಕ್ಕೆ ಹೋಗಬೇಕೆಂದು ನಿಶ್ಚಯಿಸಿದನು. ಸಂಗಡ ಯಾರನ್ನು ಕರಕೊಂಡು ಹೋಗಬೇಕೆಂದು ಆತನು ಆಲೋಚಿಸುತ್ತಿರಲು, ರಣಮಸ್ತಖಾನನು ಬಂದನೆಂದು ಸೇವಕನು ಅರಿಕೆ ಮಾಡಿಕೊಂಡನು. ಕೂಡಲೇ ರಾಮರಾಜನು ಆತನನ್ನು ಬರಮಾಡಿಕೊಳ್ಳಲು, ಅವರಿಬ್ಬರ ನಡುವೆ ಹಿತಗೋಷ್ಠಿ ಆರಂಭವಾಯಿತು.

ಈ ಹೊತ್ತಿನವರೆಗೆ ಇವರಿಬ್ಬರ ಭೆಟ್ಟಿಯು ಹಲವು ಸಾರೆ ಆಗಿತ್ತು ; ಆದರೆ ಇಂದಿನ ಭೆಟ್ಟಿಯಲ್ಲಿ ರಣಮಸ್ತಖಾನನನ್ನು ನೋಡಿ ರಾಮರಾಜನ

ಅಂತಃಕರಣವು ವಾತ್ಸಲ್ಯ ಪೂರ್ಣವಾದಂತೆ, ಬೇರೆ ಯಾವ ಕಾಲದಲ್ಲಿಯೂ ಆಗಿದ್ದಿಲ್ಲ, ರಾಮರಾಜನು ರಣಮಸ್ತಖಾನನನ್ನು ಬಿಗಿಯಾಗಿ ಅಪ್ಪಿಕೊಳ್ಳಬೇಕೆಂದು ಮಾಡಿದನು. ಆತನು ವಾತ್ಸಲ್ಯಪೂರ್ಣ ದೃಷ್ಟಿಗಳಿಂದ ರಣಮಸ್ತಖಾನನನ್ನು ಎವೆಯಿಕ್ಕದೆ ನೋಡಹತ್ತಿದನು. ಇದನ್ನು ನೋಡಿ ರಣಮಸ್ತಖಾನನ ಮನಸ್ಸಿಗೆ ಹ್ಯಾಗೆ ಹ್ಯಾಗೋ ಆಯಿತು. ನಾನು ತನ್ನನ್ನು ಬಂದು ಕೂಡಿದ್ದರಿಂದಲೇ ರಾಮರಾಜನಿಗೆ ಇಷ್ಟು ಸಂತೋಷವಾಗಿರುವೆಂದು ರಣಮಸ್ತಖಾನನು ತರ್ಕಿಸಿದನು. ಅದರ ಹೊರತು ಬೇರೆ ಕಾರಣವು ರಣಮಸ್ತಖಾನನಿಗೆ ತೋಚಲಿಲ್ಲ. ರಾಮರಾಜನು ಈ ಪರಿ ತನ್ನನ್ನು ಪ್ರೀತಿಸುವದನ್ನು ನೋಡಿ ರಣಮಸ್ತಖಾನನು ಬಹಳ ಸಂತೋಷಪಟ್ಟನು. ರಾಮರಾಜನು ತನ್ನನ್ನು ಪ್ರೀತಿಸಿದಷ್ಟು ಹಿತವೆಂದು ತಿಳಿದು ಆತನು ರಾಮರಾಜನನ್ನು ಕುರಿತು-ತಾವು ಈ ಪರಿ ನನ್ನನ್ನು ಪ್ರೀತಿಸುವದನ್ನು ನೋಡಿ ನನಗೆ ಆಗಾಗ್ಗೆ ಬಹು ಚಮತ್ಕಾರವಾಗುತ್ತದೆ ನಿಜವಾಗಿ ನೋಡಿದರೆ ತನ್ನ ಒಡೆಯನಮೇಲೆ ತಿರುಗಿಬಿದ್ದವ, ಶತ್ರುಪಕ್ಷದ ಚಾಕರಿಗೆ ನಿಂತವನ ಸಂಗಡ ಬಹು ಎಚ್ಚರದಿಂದ ನಡೆಯಬೇಕಾಗುವದು ; ಯಾಕೆಂದರೆ ತನ್ನ ಒಡೆಯನ ಮೇಲೆ ತಿರುಗಿಬಿದ್ದವ ಪ್ರಸಂಗದಲ್ಲಿ ತನ್ನ ಮೇಲೆಯೂ ಯಾಕೆ ತಿರುಗಿ ಬೀಳಲಿಕ್ಕಿಲ್ಲೆಂಬದನ್ನು ಆಲೋಚಿಸಬೇಕಾಗುವುದು; ಆದ್ದರಿಂದ ಅಂಥ ಪಿತೂರಿಯ ಮನುಷ್ಯನನ್ನು ಹೇಳಿ ಕೇಳಿ ನಾಲ್ಕು ಮೊಳ ದೂರದಲ್ಲಿಯೇ ಇಡಬೇಕಾಗುತ್ತದೆ. ಹೀಗಿದ್ದು ನೀವು ನನ್ನನ್ನು..... ಎಂದು ನುಡಿಯುತ್ತಿರಲು, ರಾಮರಾಜನು ನಡುವೆ ಬಾಯಿ ಹಾಕಿ-ಭೇ, ಭೇ! ಖಾನಸಾಹೇಬ, ನೀವು ಇಂಥ ವಿಚಾರವನ್ನು ಮನಸ್ಸಿನಲ್ಲಿ ತರಕೂಡದು. ನಾನಂತು ನಿಮ್ಮನ್ನು ನನ್ನ ಅಂಗರಕ್ಷಕರನ್ನಾಗಿ ನಿಯಮಿಸಬೇಕೆಂದು ಮಾಡಿದ್ದೇನೆ. ಅದು ತಮ್ಮ ಮನಸ್ಸಿಗೆ ಬಂದರೆ ಬಹಳ ನೆಟ್ಟಗಾಗುವದು ತಾವು ಯಾವಾಗಲೂ ನನ್ನ ಬಳಿಯಲ್ಲಿ ಬೇಕೆಂತಲೇ ನಾನು ಇಚ್ಛಿಸುವೆನು. ನೀವು ಒಪ್ಪಿಕೊಳ್ಳುವದೊಂದೇ ತಡ, ನಮ್ಮ ಅಂಗರಕ್ಷಕರಾದಿರೆಂದು ತಿಳಿಯಿರಿ; ಅನ್ನಲು, ರಣಮಸ್ತಖಾನನು-ಸರಿ ಸರಿ ! ಇದೇನು ಕೇಳುವದು? ನಾನು ತಮ್ಮ ನೌಕರನಿರಲು, ತಮ್ಮ ಅಪ್ಪಣೆಗೆ ಹೊರಗಾಗುವೆನೆ? ತಾವು ಒಪ್ಪಿಸಿದ ಕೆಲಸವನ್ನು ಮಾಡಲಿಕ್ಕೆ ನಾನು ಸಿದ್ಧನಿದ್ದೇನೆ. ತಮ್ಮ ಅಪ್ಪಣೆಯಂತೆ ನಾನು ನಡಕೊಳ್ಳತಕ್ಕವನು. ನಾನು ತಮ್ಮವನು, ಅಂದಬಳಿಕ ಹೆಚ್ಚಿಗೆ ನಾನೇನು ಹೇಳಲಿ? ಎಂದು ಕೇಳಿದನು. ಅದಕ್ಕೆ ರಾಮರಾಜನು-ಭೇ, ಭೇ, ಭೇ! ನನ್ನ ನೌಕರನೆಂದು ಯಾಕೆ ಅನ್ನುತ್ತೀರಿ; ನೀವು ನನ್ನ ನೌಕರರಲ್ಲ, ತರುಣಮಿತ್ರರುತ್ತೀರಿ. ಲೋಕೋಪಚಾರಾರ್ಥವಾಗಿ ನಿಮ್ಮ ಹೆಸರನ್ನು ಯಾವದಾದರೂ ಅಧಿಕಾರದಲ್ಲಿ ಯೋಜಿಸಬೇಕಾಗಿರುವದು;

ಆದರೆ ನಿಮಗೆ ನನ್ನನ್ನು ಕೂಡಿದ ಬಗ್ಗೆ ಪಶ್ಚಾತ್ತಾಪವಾಗುತ್ತಿದ್ದರೆ, ಮತ್ತು ಈತನ ಸಂಗತಿಯಿಂದ ನಾನು ಕೆಟ್ಟೆನೆಂದು ನೀವು ಭಾವಿಸುತ್ತಿದ್ದರೆ, ನನಗೆ ನೀವು ಸ್ಪಷ್ಟವಾಗಿ ಹೇಳಿರಿ; ಸಂಕೋಚಪಡಬೇಡಿರಿ. ನಿಮಗೆ ನಾನು ಯಾವ ಬಗೆಯ ಉಪದ್ರವವನ್ನೂ ಕೊಡುವದಿಲ್ಲ. ನಿಮ್ಮ ಮನಸ್ಸಿನೊಳಗಿನ ಆ ವಿಚಾರಗಳು ನಷ್ಟವಾಗುವವರೆಗೆ ಸ್ಪಷ್ಟವಾಗಿ ಇರಬೇಕೆಂದು ನಾನು ನಿಮಗೆ ಹೇಳತಕ್ಕವನು,

ಈ ಮೇರೆಗೆ ರಾಮರಾಜನ ಹಾಗೂ ರಣಮಸ್ತಖಾನನ ಸಂಭಾಷಣಗಳಾದ ಬಳಿಕ ಕೆಲವು ಹೊತ್ತಿನ ಮೇಲೆ ರಣಮಸ್ತಖಾನನು ರಾಮರಾಜನ ಅಂಗರಕ್ಷಕನಾಗಲು ಒಪ್ಪಿಕೊಂಡು. ಆತನು ರಾಮರಾಜನನ್ನು ಕುರಿತು- ಮಹಾರಾಜರೇ, ನೀವು ಈಗ ನನಗೊಪ್ಪಿಸಿದ ಚಾಕರಿಯು ನನಗೆ ಬಹಳ ಸೇರುತ್ತದೆ; ಯಾಕೆಂದರೆ, ನಾನು ಅಂಗರಕ್ಷಕನಾಗಿರುವಾಗ ನಾನು ಮಾಡುವ ಕೆಲಸವು ಮಹಾರಾಜರ ಕಣ್ಣಿಗೆ ಬಿದ್ದಂತೆ, ಬೇರೆ ಯಾವ ಪ್ರಸಂಗದಲ್ಲಿಯೂ ನನ್ನ ಕೆಲಸವು ಕಣ್ಣಿಗೆ ಬೀಳಲಾರದು; ಆದರೆ ನಾನು ತಮ್ಮ ಕಡೆಗೆ ಬಂದಕೂಡಲೇ ನನ್ನನ್ನು ಹೀಗೆ ಅಂಗರಕ್ಷಕನಾಗಿ ನಿಯಮಿಸಿದರೆ, ನಿಮ್ಮ ಜನರು ಏನಂದಾರೆಂಬುದನ್ನು ತಾವು ವಿಚಾರ ಮಾಡತಕ್ಕದ್ದು. ನಾನು ಆರಂಭದಿಂದಲೇ ಅವರ ಕಣ್ಣಲ್ಲಿ ಒತ್ತುವದು ಸರಿಯಲ್ಲ ಎಷ್ಟಾದರೂ ನಾನು ಪಿತೂರಿಯಾಗಿ ಬಂದವನು; ಅಂದಬಳಿಕ ಒಮ್ಮೆಲೆ ಎಲ್ಲರು ನನ್ನ ಮೇಲೆ ಹ್ಯಾಗೆ ವಿಶ್ವಾಸವಿಟ್ಟಾರು? ಆದ್ದರಿಂದ ಕ್ರಮಕ್ರಮವಾಗಿ ನನ್ನನ್ನು ಈ ಕೆಲಸದಲ್ಲಿ ಯೋಜಿಸಬೇಕೆಂದು ನಾನು ಹೇಳಿಕೊಳ್ಳುವೆನು. ಸದ್ಯಕ್ಕೆ ನಾನು ನಿಮ್ಮ ಸೈನ್ಯದೊಳಗಿನ ಪಠಾಣ ಜನರ ಗುರುತು ಪರಿಚಯ ಮಾಡಿಕೊಳ್ಳುವೆನು. ಸೈನ್ಯದಲ್ಲಿ ಪಠಾಣರ ಸಂಖ್ಯೆಯು ಎಷ್ಟು ಇರುವದು? ಅವರ ವ್ಯವಸ್ಥೆಯು ಹ್ಯಾಗಿರುವದು? ಅವರ ಗೋಣಗುಟ್ಟುವಿಕೆಯೂ, ತಕರಾರುಗಳೂ ಏನಾದರೂ ಇರುವವೋ ಹ್ಯಾಗೆ? ಅವರು ಬಹುದಿವಸ ಕೆಲಸವಿಲ್ಲದೆ ಕುಳಿತುಕೊಂಡಿರುವುದರಿಂದ ಅವರಲ್ಲಿ ಆಲಸ್ಯವೂ, ಕೂಳಬಾಕತನವೂ ಸೇರಿರುವವೋ ಹ್ಯಾಗೆ? ಇವನ್ನು ಮೊದಲು ನಾನು ಪರೀಕ್ಷಿಸುವೆನು. ಬೇರೆ ನೌಕರರಂತೆ ನಾನು ದಿನಾಲು ಮಾಡಿದ ಕೆಲಸವನ್ನು ಹೇಳಲಿಕ್ಕೆ ತಮ್ಮ ಬಳಿಗೆ ಬರುತ್ತ ಹೋಗುವೆನು. ಹೀಗೆ ನಾನು ಬರುತ್ತಿರುವಾಗ ಮೆಲ್ಲಮೆಲ್ಲನೆ ನನ್ನನ್ನು ಏರಿಸುತ್ತ ಕಡೆಗೆ ಈ ಕೆಲಸವನ್ನು ಕೊಟ್ಟರೆ ನೆಟ್ಟಗಾಗುವುದು, ಇದರ ಮೇಲೆ ತಮ್ಮ ಅಪ್ಪಣೆಯಂತೆ ನಾನು ನಡೆದುಕೊಳ್ಳಲು ಸಿದ್ಧನಾಗಿರುವೆಂದು ನಾನು ಆಡಿತೋರಿಸುವ ಕಾರಣವಿಲ್ಲ, ಎಂದು ಹೇಳಿದನು. ರಾಮರಾಜನು ರಣಮಸ್ತಖಾನನ ಈ ಮಾತುಗಳನ್ನು ಕೇಳಿ ಕೌತುಕಪಟ್ಟನು. ಈತನು

ತಾರುಣ್ಯದಲ್ಲಿಯಾದರೂ ಒಳ್ಳೆಯ ವಿಚಾರವಂತನಿರುವನೆಂದು ತಿಳಿದು ಸಮಾಧಾನ ಪಟ್ಟನು. ಆತನು ನಕ್ಕು ರಣಮಸ್ತಖಾನನನ್ನು ಕುರಿತು-ಸರಿ ಸರಿ! ನೀವು ಹೇಳುವ ಉಪಾಯವೂ ಸರಿಯಾಗಿರುತ್ತದೆ. ಅದರಂತೆಯೇ ಈಗ ಮಾಡೋಣ. ನಮ್ಮ ಯಾವತ್ತು ಸೈನ್ಯ ಆಧಿಪತ್ಯವು ನಮ್ಮ ಬಂಧುವಿನಕಡೆಗಿರುವದೆಂಬದನ್ನು ನೀವು ಬಲ್ಲರಿ. ನೀವು ಈಗ ಹೋಗಿ ಅವರನ್ನು ಕಂಡು ಬರಿ. ಈವೊತ್ತಿನವರೆಗೆ ಆದ ನಮ್ಮ ನಿಮ್ಮ ವ್ಯವಹಾರವೆಲ್ಲ ಅವರಿಗೆ ಗೊತ್ತೇ ಇರುತ್ತದೆ. ಅವರ ಒಪ್ಪಿಗೆಯಿಂದಲೇ ನಾನು ನಿಮ್ಮೊಡನೆ ಆಲೋಚಿಸಿರುವನೆಂಬದು ಅವರ ಭೆಟ್ಟಿಗೆ ಹೋದಾಗ ನಿಮಗೆ ಗೊತ್ತಾಗಬಹುದು. ಸೈನ್ಯದ ಸ್ಥಿತಿಗತಿಗಳೆಲ್ಲ ಅವರಿಗೆ ಗೊತ್ತಿರುವದರಿಂದ ನೀವು ಅವಶ್ಯವಾಗಿ ಅವರನ್ನು ಕಾಣತಕ್ಕದ್ದು. ಇನ್ನು ನೀವು ನಡುವೆ ಎಂದಾದರೂ ಒಂದು ದಿನ ನನ್ನನ್ನು ಕಾಣಲಿಕ್ಕೆ ಬಾರದಿದ್ದರೂ ನಡೆಯಬಹುದು. ನಾವು ಬೇರೊಂದು ಕೆಲಸದಲಿ ತೊಡಗುವವರಿದ್ದೇವೆ. ಎಂದು ಹೇಳಿ ರಾಮರಾಜನು ಆತನಿಗೆ ಹೋಗಲಪ್ಪಣೆಕೊಟ್ಟನು.

* * * *

೨೩ನೆಯ ಪ್ರಕರಣ

ಆತ್ಮಹತ್ಯೋಪಕ್ರಮ

ರಣಮಸ್ತಖಾನನು ತನ್ನನ್ನು ಬಂದು ಕೂಡಿದ್ದರೂ ಆತನ ತಾಯಿಯು ಆತನ ಮನಸ್ಸನ್ನು ಎಲ್ಲಿ ತಿರುಗಿಸುವಳೋ ಎಂಬ ಭಯವು ರಾಮರಾಜನ ಮನಸ್ಸಿನೊಳಗಿಂದ ಹೋಗಿದ್ದಿಲ್ಲ. ಮೆಹರ್ಜಾನಳು ತಾನು ಸ್ವತಃ ಆ ಕೆಲಸವನ್ನು ಮಾಡಲಿಕ್ಕೆ ಪ್ರವೃತ್ತಳಾಗಿದ್ದರೂ, ತನ್ನ ವೃದ್ಧದಾಸಿಯಾದ ಮಾರ್ಜೀನೆಯ ಮುಖಾಂತರ ಆ ಕಾರ್ಯವನ್ನು ಆಕೆಯು ಮಾಡಿಸಬಹುದೆಂದು ಆತನು ತರ್ಕಿಸಿದ್ದನು. ಮೆಹರ್ಜಾನಳು ಈ ಕಾರ್ಯಕ್ಕೆ ಉಪಕ್ರಮಿಸುವ ಮೊದಲೇ ತಾನು ಒಮ್ಮೆ ಕುಂಜವನಕ್ಕೆ ಹೋಗಿ ಮೆಹರ್ಜಾನಳನ್ನು ಒಲಿಸಿಕೊಳ್ಳಬೇಕೆಂದು ಆತನು ನಿಶ್ಚಯಿಸಿದನು. ತಾನು ವೇಷಾಂತರದಿಂದ ಇಂದಿನ ರಾತ್ರಿಯೇ ಕುಂಜವನಕ್ಕೆ ಹೋಗಿ, ರಣಮಸ್ತಖಾನನು ನನ್ನನ್ನು ಮಾಸಾಹೇಬರ ಕಡೆಗೆ ಕಳಿಸಿರುವುದರಿಂದ, ನನಗೆ ಅವರ ದರ್ಶನ ಮಾಡಿಸಿರೆಂದು ಕಾವಲುಗಾರರಿಗೆ ಹೇಳಿ ತನ್ನ ಕಾರ್ಯವನ್ನು ಸಾಧಿಸಬೇಕೆಂದು ಆ ರಾಯನು ಯೋಚಿಸಿದನು. ಮಗನು ಏನೋ ಹೇಳಿಕಳಿಸಿರುವನೆಂದು ತಿಳಿದು ಮೋಹದಿಂದ ಮೆಹರ್ಜಾನಳು ನನ್ನನ್ನು ಕಂಡೇ ಕಾಣುವಳು. ಈ ಹಂಚಿಕೆಯಿಂದ ಆಕೆಯ ಬಳಿಗೆ ಹೋಗಿ, ಬಹು ಗುಪ್ತ ಸುದ್ದಿಯೆಂಬ ನೆವದಿಂದ ಏಕಾಂತದ ಪ್ರಸಂಗವನ್ನು ಒದಗಿಸಿಕೊಂಡು, ಆ ಮೇಲೆ ಮೆಹರ್ಜಾನಳಿಗೆ ತನ್ನ ಗುರುತು ಮಾಡಿಕೊಡಬೇಕೆಂದು ಎಣಿಕೆ ಹಾಕಿದನು. ಮೋಹಾಂಧನೂ. ವಿವೇಕಭ್ರಷ್ಟನೂ ಆದ ರಾಮರಾಜನು ಹೀಗೆ ಯೋಚಿಸಿ ತನ್ನ ನಿತ್ಯ ಕೃತ್ಯಗಳನ್ನು ಮಾಡುವದಕ್ಕಾಗಿ ಏಳುತ್ತಿರಲು, ದ್ವಾರರಕ್ಷಕನು ಬಂದು ಒಬ್ಬಗುಪ್ತಚಾರನು ತಮ್ಮನ್ನು ಕಾಣಲಿಕ್ಕೆ ಬಂದಿದ್ದಾನೆ ಆತನು “ಕೃಪಾ” ಎಂಬುದು ಗುರುತಿನ ಶಬ್ದವಿರುತ್ತದೆಂದು ಸೂಚಿಸಲು ಹೇಳಿರುವನು, ಎಂದು ನುಡಿದನು. “ಕೃಪಾ” ಎಂಬ ಶಬ್ದವು ಕಿವಿಗೆ ಬಿದ್ದಕೂಡಲೆ ರಾಮರಾಜನು ಕ್ಷಣವಾದರೂ ವಿಳಂಬಮಾಡದೆ ಆ ಚಾರನನ್ನು ಕರೆಸಿಕೊಂಡು, ಏಕಾಂತದಲ್ಲಿ ಅತನನ್ನು ಕುರಿತು “ಏನು ಸುದ್ದಿಯನ್ನು ತಿಂದಿರುವೆ, ಬೇಗನೆ ಹೇಳು” ಎಂದು ಕೇಳಲು ಚಾರನು

“ರಣಮಸ್ತಖಾನನು ಎಲ್ಲಿ ಇರುವನೆಂಬದವರು ಶೋಧ ಮಾಡುತ್ತ ಒಬ್ಬ ಮುಸಲ್ಮಾನ ಮುದುಕಿಯೂ, ಆಕೆಯ ಸಂಗಡ ಒಬ್ಬ ಮುಸಲ್ಮಾನ ಸೇವಕನೂ ಬಂದಿದ್ದಾರೆ. ಸದ್ಯಕ್ಕೆ ಅವರು ಊರ ಹೊರಗಿನ ಧರ್ಮಶಾಲೆಯಲ್ಲಿ ಇರುವರು” ಎಂದು ಹೇಳಿದನು. ಅದನ್ನು ಕೇಳಿದ ಕೂಡಲೆ ರಾಮರಾಜನು ಆ ಮುದುಕಿಯ ಲಕ್ಷಣವನ್ನು ಕೇಳಿಕೊಂಡು ಮಾರ್ಜಿನೆಯೇ ಬಂದಿರುವಳೆಂದು ತಿಳಿದು, ಆ ಚಾರನಿಗೆ- “ನೀನು ಇದೇ ಕಾಲಿನಲ್ಲಿ ತಿರುಗಿ ಹೋಗು. ಅವರಿಬ್ಬರನ್ನು ಇನ್ನು ಎರಡು ದಿನ ಧರ್ಮಶಾಲೆಯ ಹೊರಗೆ ಬಿಡಬೇಡೆಂದು ನಾನು ಹೇಳಿರುತ್ತೇನೆಂದು ಸುಬ್ರಹ್ಮಣ್ಯನಿಗೆ ತಿಳಿಸು; ಆತನು ಹಾಗೆ ಮಾಡಲಿಕ್ಕೆ ಒಂದು ಪಕ್ಷದಲ್ಲಿ ಹಿಂದುಮುಂದು ನೋಡಿದರೆ ಆತನಿಗೆ ಈ ಉಂಗರವನ್ನು ತೋರಿಸು. ಉಂಗುರವನ್ನು ಆತನಿಗೆ ಕೊಡಬೇಡ, ತಿರುಗಿ ತಕ್ಕೊಂಡುಬಾ, ಉಂಗುರವನ್ನು ನೋಡಿದ ಕೂಡಲೆ ಆತನು ಎಲ್ಲ ವ್ಯವಸ್ಥೆಯನ್ನು ಮಾಡುವನು, ನಿನಗೆ ಅವರ ಚಿಂತೆ ಬೇಡ. ನಡೆ ನಡೆ” ಎಂದು ಹೇಳಿ ಆತನನ್ನು ಕಳಿಸಿಕೊಟ್ಟನು. ಚಾರನು ಅತ್ತ ಹೋದ ಕೂಡಲೆ ರಾಮರಾಜನು ತನ್ನ ಮನಸ್ಸಿನಲ್ಲಿ- “ಒಟ್ಟಿಗೆ ನನ್ನದೊಂದು ತರ್ಕವು ನಿಜವಾದಂತಾಯಿತು. ಆಕೆಯು ಮಾರ್ಜಿನೆಯೇ ನಿಶ್ಚಯವು. ರಣಮಸ್ತಖಾನನಿಗೆ ಎಲ್ಲ ಸುದ್ದಿಯನ್ನು ಹೇಳುವದಕ್ಕಾಗಿ ತನ್ನೊಡೆಯಳ ಕಡೆಯಿಂದ ಬಂದಿರುವಳು. ಆಕೆಗೂ ರಣಮಸ್ತಖಾನನಿಗೂ ಭಿಟ್ಟಿಯಾಗದಂತೆ ವ್ಯವಸ್ಥೆಯನ್ನು ಮಾಡಿರುವೆನು. ಇನ್ನು ಇಂದೇ ರಾತ್ರಿ ನಾನು ಕುಂಜವನಕ್ಕೆ ಹೋಗಲೇಬೇಕು” ಎಂದು ಯೋಚಿಸಿ, ರಾತ್ರಿಯು ಯಾವಾಗ ಆದೀತೆಂದು ಆತನು ಉತ್ಸುಕತೆಯಿಂದ ಹಾದಿಯ ನೋಡಹತ್ತಿದನು. ಮೂವತ್ತು ವರ್ಷಗಳ ಹಿಂದೆ ಕುಂಜವನಕ್ಕೆ ರಾತ್ರಿಯಲ್ಲಿ ಹೋಗುವಾಗಿನ ಉತ್ಸುಕತೆಯ ಸ್ಮರಣವು ಈಗ ಆತನಿಗೆ ಆಯಿತು; ಆದರೆ ಆಗಿನ ಔತ್ಸುಕದ ಕಾರಣವೂ, ಈಗಿನ ಔತ್ಸುಕದ ಕಾರಣವೂ ಭಿನ್ನವಾಗಿದ್ದವೆಂಬದು ಸ್ಪಷ್ಟವು ಮೆಹೆರಜಾನಳನ್ನು ಕಂಡು ತನ್ನ ಅಪರಾಧವನ್ನು ಕ್ಷಮಿಸುವದಕ್ಕಾಗಿ ಆಕೆಯನ್ನು ಪ್ರಾರ್ಥಿಸಬೇಕೆಂದು ರಾಮರಾಜನು ನಿಶ್ಚಯಿಸಿದನು. ರಾತ್ರಿಯಾದ ಕೂಡಲೆ ಆತನು ಹಿಂದಿನಂತೆಯೇ ಸಂಗಡ ಯಾರನ್ನೂ ಕರಕೊಳ್ಳದೆ ಕುಂಜವನಕ್ಕೆ ಒಬ್ಬನೇ ಹೊರಟನು.

ಕುಂಜವನದ ಬಾಗಿಲ ಸನಿಯಕ್ಕೆ ಬರಲು, ಇಷ್ಟು ರಾತ್ರಿಯಲ್ಲಿ ತನ್ನನ್ನು ಕುಂಜವನದೊಳಗೆ ಬಿಡಲಿಕ್ಕಿಲ್ಲೆಂಬ ಶಂಕೆಯು ರಾಮರಾಜನಿಗೆ ಉತ್ಪನ್ನವಾಯಿತು. ಆದರೆ ಇಷ್ಟು ದೂರ ಬಂದು ಹಿಂದಿರುಗಿ ಹೋಗುವದು ನೆಟ್ಟಗಲ್ಲೆಂದು ತಿಳಿದು ವೇಷಾಂತರಿಸಿದ್ದ ಆತನು ಆದದ್ದಾಗಲೆಂದು ದ್ವಾರರಕ್ಷನನ್ನು ಕೂಗಿ ಕೂಗಿ

ಎಬ್ಬಿಸಿದನು. ಕಾವಲುಗಾರನು ಅರನಿದ್ದೆಯಲ್ಲಿದ್ದದ್ದರಿಂದ. ಆತನು ಬಹಳ ಹೊತ್ತಿನವರೆಗೆ ರಾಮರಾಜನ ಕೂಗನ್ನು ಲೆಕ್ಕಿಸಲೇ ಇಲ್ಲ. ಕಡೆಗೆ- “ಯಾವನವನು? ರಾತ್ರಿಯಲ್ಲಿ ಕಿಟಕಿಟ ಹಚ್ಚಿರುತ್ತಾನೆ” ಎಂದು ಒಟಗುಟ್ಟಿ ಬಾಗಿಲು ತೆರೆದನು, ಆಗ ರಾಮರಾಜನು ಆತನಿಗೆ- “ರಣಮಸ್ತಖಾನನು ನನ್ನನ್ನು ಮಾಸಾಹೇಬರ ಕಡೆಗೆ ಕಳಿಸಿರುತ್ತಾರೆ. ಬಹಳ ಅವಸರದ ಕೆಲಸವಿರುತ್ತದಂತೆ. ನೀನು ಹೋಗಿ ಮಾಸಾಹೇಬರಿಗೆ ಸುದ್ದಿಯನ್ನು ತಿಳಿಸಿ, ಅವರಿಗೆ ನನ್ನ ಭೆಟ್ಟಿಯನ್ನು ಮಾಡಿಸು. ಅವರು ನಿದ್ದೆ ಹತ್ತಿ ಮಲಗಿದ್ದರೂ ಎಬ್ಬಿಸು. ಕೆಲಸವು ಬಹಳ ನಾಜೂಕು ಇರುತ್ತದೆ” ಎಂದು ಹೇಳಿದನು; ಆದರೆ ಕಾವಲುಗಾರನು ರಾಮರಾಜನ ಮಾತಿಗೆ ಒಪ್ಪಿಕೊಳ್ಳದೆ, “ಅಪರಾತ್ರಿಯು, ಎಲ್ಲಿ ಎಬ್ಬಿಸಲೆ” ಎಂದು ಗೋಣಗುಟ್ಟುತ್ತಿದನು. ಆತನು ರಾಮರಾಜನಿಗೆ- ಈಗ ನಾನು ಕಾವಲಿಗೆ ಒಬ್ಬನೇ ಇದ್ದೇನೆ. ಬಂಗಲೆಯೊಳಗೂ ಸೇವಕರು ಯಾರೂ ಇಲ್ಲ. ಎಲ್ಲ ಜನರು ದೊಡ್ಡ ಖಾನಸಾಹೇಬರ ಕಡೆಗೆ ಹೋಗಿದ್ದಾರೆ. ಆ ಮುದುಕಿಯೂ ಇಂದು ಎಲ್ಲಿಯೋ ಹೋಗಿಬಿಟ್ಟಿದ್ದಾಳೆ. ಇನ್ನು ಮಾಸಾಹೇಬರನ್ನು ಎಬ್ಬಿಸಲಿಕ್ಕೆ ಹೋಗಬೇಕಾದರೆ, ಅವರ ಕೋಣೆಯ ಬಾಗಿಲತನಕ ಹೋಗಬೇಕು ಈಗ ಯಾರು ಹೋಗುವರು ? ಈಗ ಆಗುವುದಿಲ್ಲ, ಮುಂಜಾನೆ ನೋಡೋಣವಂತೆ ಈಗ ಸರಿರಾತ್ರಿಯಾಗಿರುವುದು” ಎಂದು ಒದರಾಡಹತ್ತಿದನು. ಆಗ ರಾಮರಾಜನು- ಛೇ, ಛೇ, ಹೀಗೆ ಮಾಡಿದರೆ ಹ್ಯಾಗೆ? ಖಾನಸಾಹೇಬರು ನನ್ನನ್ನು ಬುದ್ಧಿಪೂರ್ವಕವಾಗಿ ಇದಕ್ಕೇ ಕಳಿಸಿರುವರೇನು? ಹ್ಯಾಗಾದರೂ ಮಾಡಿ ಈ ದಿನ ರಾತ್ರಿಯೇ ಮಾಸಾಹೇಬರಿಗೆ ಸುದ್ದಿಯನ್ನು ಮುಟ್ಟಿಸಬೇಕೆಂದು ಅವರು ಹೇಳಿರುವರು. ಹ್ಯಾಗಾದರೂ ಮಾಡು, ನಾನು ಬಂದ ಸುದ್ದಿಯನ್ನಷ್ಟು ಮಾಸಾಹೇಬರಿಗೆ ಹಚ್ಚಿ ನಮ್ಮಿಬ್ಬರ ಭೆಟ್ಟಿಯನ್ನು ಮಾಡಿಸಬೇಕು. ನಿನ್ನ ಶ್ರಮವು ವ್ಯರ್ಥವಾಗಲಿಕ್ಕಿಲ್ಲ. ಎಂದು ಹಲವು ವಿಧವಾಗಿ ಹೇಳಿಕೊಳ್ಳಲು, ಆ ಕಾವಲುಗಾರನು ನಿವಾರ್ಹಪವಿಲ್ಲದೆ ರಾಮರಾಜನಿಗೆ-ಇಲ್ಲಿಯೇ ನೀನು ಬಾಗಿಲು ಕಾಯುತ್ತ ಇರೆಂದು ಗಟ್ಟಿಮುಟ್ಟಿಯಾಗಿ ಹೇಳಿ, ಆ ಬಾಗಿಲನವನು ಪುನಃ ಇಕ್ಕದೆ ಮಾಸಾಹೇಬರ ಬಂಗಲೆಯ ಕಡೆಗೆ ಹೊರಟು ಹೋದನು. ಇತ್ತ ರಾಮರಾಜನು ಒಂದೆರಡು ಕ್ಷಣ ಅಲ್ಲಿ ನಿಂತಿರಬಹುದು. ಅಷ್ಟರಲ್ಲಿ ಆತನ ದೃಷ್ಟಿಯು ಪುಷ್ಕರಣಿಯ ಕಡೆಗೆ ಹೋಗಲು, ಅತ್ತ ಕಡೆಗೆ ಹೋಗುವ ಇಚ್ಛೆಯು ಆತನಿಗೆ ಉತ್ಪನ್ನವಾದದ್ದರಿಂದ, ಆತನು ಯಾವ ವಿಚಾರವನ್ನೂ ಮಾಡದೆ ಅತ್ತ ಕಡೆಗೆ ಹೋಗಿಬಿಟ್ಟನು.

ಕುಂಜವನಕ್ಕೆ ಬಂದಬಳಿಕ ರಾಮರಾಜನ ಮನಸ್ಸು ಪುಷ್ಕರಣಿಯ ಕಡೆಗೆ ಎಳೆಯತಕ್ಕದ್ದೇ ಎಂಬುದು ಗೊತ್ತಾಗಿಹೋಗಿತ್ತು. ಆ ಪುಷ್ಕರಣಿಯ ದಂಡೆಯಲ್ಲಿ ಆತನು ತಾರುಣ್ಯದಲ್ಲಿ ಹಲವು ಸುಖಗಳನ್ನು ಭೋಗಿಸಿದ್ದರಿಂದಾಗಲಿ, ಪುಷ್ಕರಣಿಯಲ್ಲಿ ಅಂಥ ವಿಲಕ್ಷಣವಾದ ಆಕರ್ಷಣ ಶಕ್ತಿಯಿದ್ದದ್ದರಿಂದಾಗಲಿ ರಾಮರಾಜನು ಈವರೆಗೆ ಕುಂಜವನಕ್ಕೆ ಹೋದಾಗಲೆಲ್ಲ ಪುಷ್ಕರಣಿಗೆ ಹೋಗಿಯೇ ತೀರಿದ್ದನು. ಅದರಲ್ಲಿ ಈ ದಿನ ಹುಣ್ಣಿಮೆಯ ರಾತ್ರಿಯು. ಹಿಟ್ಟು ಚಲ್ಲಿದ ಹಾಗೆ ಬೆಳದಿಂಗಳು ಬಿದ್ದಿತ್ತು. ಹವೆಯು ಸ್ತಬ್ಧವಾಗಿತ್ತು. ಗಿಡದ ಎಲೆಗಳು ಮಿಸುಕುತ್ತಿದ್ದಿಲ್ಲ. ಪುಷ್ಕರಣಿಯ ಸ್ತಬ್ಧವಾದ ಶುಭ್ರಜಲದಲ್ಲಿ ಒಂದಾದರೂ ತರಂಗವು ಕಣ್ಣಿಗೆ ಬೀಳುತ್ತಿದ್ದಿಲ್ಲ. ಆಕಾಶದಲ್ಲಿ ತಾರೆಗಳು ಚಂದ್ರಪ್ರಕಾಶದ ಯೋಗದಿಂದ ರಾಮರಾಜನ ಮೋಹವು ಮತ್ತಷ್ಟು ಹೆಚ್ಚಿತು. ಈ ಹೆಚ್ಚಿದ ಮೋಹದಲ್ಲಿ ಮೆಹರ್ಜಾನಳ ಅಪ್ರಾಪ್ತ ಸ್ಥಿತಿಯ ಯೋಗದಿಂದ ಉಂಟಾಗಿದ್ದ ಅಸಮಾಧಾನವು ಬೆರೆತು ಆತನಿಗೆ ಏನೂ ತೋಚದೆ ಆತನು ಪರಾಧೀನನಂತೆ ಪುಷ್ಕರಣಿಯ ದಂಡೆಯಲ್ಲಿ ಸಂಚರಿಸುತ್ತಿದ್ದನು. ತನ್ನನ್ನು ಕುಂಜವನದ ಕಾವಲುಗಾರನು ಹುಡುಕಬಹುದೆಂಬ ಎಚ್ಚರವು ಆತನಿಗೆ ಉಳಿದಿದ್ದಿಲ್ಲ. ಮೆಹರ್ಜಾನಳು ಏನು ಅಂದಾಳೆಂಬದನ್ನು ತಿಳಿಕೊಳ್ಳುವದಕ್ಕಾಗಿ ಆತನು ಬಾಗಿಲು ಕಾಯುತ್ತ ಇರುವುದನ್ನು ಬಿಟ್ಟು, ಪುಷ್ಕರಣಿಯ ಕಡೆಗೆ ಹೊರಟು ಬಂದುಬಿಟ್ಟಿದ್ದನು. ಪುಷ್ಕರಣಿಯ ದಂಡೆಯಲ್ಲಿರುವಾಗ ಮೆಹರ್ಜಾನಳಿಗೆ ಸಂಬಂಧಿಸಿದ ತನ್ನ ಹಿಂದಿನ ಮನೋಹರವಾದ ಇತಿಹಾಸವನ್ನು ಸ್ಮರಿಸುತ್ತ ಸ್ಮರಿಸುತ್ತ ಒಂದು ವ್ಯಕ್ತದ ಬುಡಕ್ಕೆ ಬಂದನು. ಅಲ್ಲಿಗೆ ಬಂದಕೂಡಲೆ ಆತನಿಗೆ ಏನೋ ನೆನಪಾದಂತಾಗಿ ಆತನು ಸ್ತಬ್ಧವಾಗಿ ನಿಂತುಕೊಂಡನು. ಹಿಂದಕ್ಕೆ ಮೂವತ್ತು ವರ್ಷಗಳ ಹಿಂದೆ ಆತನು ಅದೇ ಮರದ ಬುಡದಲ್ಲಿ ನಿಂತುಕೊಂಡು, ಮೆಹರ್ಜಾನಳು ಪುಷ್ಕರಣಿಯೊಳಗಿನ ನೌಕೆಯಲ್ಲಿ ಕುಳಿತು ಹಾಡುವ ಮನೋಹರ ಗಾಯನವನ್ನು ಕೇಳಿ, ತಾನು ಆ ಗಾಯನಕ್ಕೆ ಪ್ರತ್ಯುತ್ತರವಾಗಿ ಅದೇ ಮರದ ಬುಡದಲ್ಲಿ ನಿಂತು ಸಂಸ್ಕೃತ ಅಷ್ಟಪದಿಯನ್ನು ಅಂದಿದ್ದನು. ಆ ಸುಖಮಯ ಪ್ರಸಂಗದ ಚಿತ್ರವು ಈಗ ರಾಮರಾಜನ ಕಣ್ಣಿಗೆ ಕಟ್ಟಿತ್ತು. ಹೀಗೆ ಚಿತ್ರವು ಕಣ್ಣಿಗೆ ಕಟ್ಟಿರುವಾಗ ತಾನು ಪ್ರತ್ಯಕ್ಷ ಆ ಸುಖವನ್ನು ಭೋಗಿಸುವಂತೆ ಆತನಿಗೆ ಭಾಸವಾಯಿತು. ಹೀಗೆ ಸುಖವನ್ನು ಅನುಭವಿಸುತ್ತಿರುವಾಗ ಆತನ ಕಣ್ಣುಗಳಲ್ಲಿ ಒಮ್ಮೆಲೆ ನೀರು ತುಂಬಿದವು. ಬರಬರುತ್ತ ಆತನ ಕಣ್ಣೊಳಗಿಂದ ನೀರು ಧಾರಾಳವಾಗಿ ಸುರಿಯಹತ್ತಿದವು; ಮುಂದೆ ಆ ಕಣ್ಣೀರು ಸುರಿಯುವದು ನಿಂತು ಆತನ ಎದೆಯು ಧಸಕ್ಕೊಂದಿತು. ಮೆಹರ್ಜಾನಳೂ, ಆತನೂ ಪುಷ್ಕರಣಿಯ ಮಧ್ಯದಲ್ಲಿದ್ದ ಧ್ವಜಸ್ತಂಭದತ್ತ ಕಡೆಯಿಂದ ನೌಕೆಯಲ್ಲಿ

ಕುಳಿತು ದಂಡೆಯ ಕಡೆಗೆ ಬರುವಾಗ ಮೆಹರ್ಜಾನಳು ನುಡಿದ ಶಬ್ದಗಳ ನೆನಪು ಈಗ ಆತನಿಗಾಗಿತ್ತು. ಹಾಗೆ ನೆನಪಾದದ್ದರಿಂದಲೇ ಆತನ ಆನಂದವು ನಷ್ಟವಾಗಿ ಆತನು ತನ್ನೊಳಗೆ- “ಆಗ ಹಾಗೆ ನಾವು ಮುಳುಗಿಹೋಗಿದ್ದರೆ ಏನಾಗುತ್ತಿತ್ತು ? ಈ ಮುಂದಿನ ಎಲ್ಲ ತೊಡಕುಗಳು ಉಂಟಾಗುತ್ತಿದ್ದಿಲ್ಲ. ಆಕೆಯೂ ನಾನು ಎಲ್ಲಿಯಾದರೂ ಒತ್ತಟ್ಟಿಗೆ ಸುಖದ ಶೀಖರವನ್ನೇರಿ, ಇಲ್ಲವೆಯಾರಿಗೆ ಗೊತ್ತು, ದುಃಖದ ಕೂಪದಲ್ಲಿ ಬಿದ್ದಿರುತ್ತಿದ್ದೆವು. ಏನೇ ಆಗಲಿ ನಾವಿಬ್ಬರು ಈ ಲೋಕದಿಂದ ಕೂಡಿಯೇ ಹೋಗಿದ್ದರೆ ನಮ್ಮಿಬ್ಬರ ಅಕ್ಕಿತ್ತಿಮ ಪ್ರೇಮವನ್ನು ನೋಡಿ ಪರಮೇಶ್ವರನು ನಿಶ್ಚಯವಾಗಿ ನಮ್ಮನ್ನು ಏಕತ್ರವಾಗಿ ಇಡುತ್ತಿದ್ದನು.

ಹೀಗೆ ಏನೇನೋ ಅಲ್ಲಿಯ ಇಲ್ಲಿಯ ವಿಚಾರಗಳು ರಾಮರಾಜನ ಮನಸ್ಸಿನಲ್ಲಿ ಎಡತಾಕುತ್ತಿರಲು. ಆತನಿಗೆ ತಾನು ಕಾವಲುಗಾರನನ್ನು ಮೆಹರ್ಜಾನಳ ಕಡೆಗೆ (ಮಾಸಾಹೇಬರ ಕಡೆಗೆ) ಕಳಿಸಿಕೊಟ್ಟದ್ದು ನೆನಪಾಯಿತು. ಕೂಡಲೆ ಆತನ ಮನಸ್ಸು ಅತ್ತಕಡೆಗೆ ಹರಿಯಹತ್ತಿ, ಆತನು ತನ್ನ ಮನಸ್ಸಿನಲ್ಲಿ- “ಕಾವಲುಗಾರನು ಇಷ್ಟುಹೊತ್ತಿಗೆ ಮೆಹರ್ಜಾನಳನ್ನು ಕಂಡು ಅಲ್ಲಿಗೆ ಬಂದಿರಬಹುದಲ್ಲವೇ ? ಆತನು ನನ್ನ ಕುದುರೆಯು ಅಲ್ಲಿಯೇ ಇರುವದನ್ನು ನೋಡಿ ಅತ್ತಿತ್ತ ನನ್ನನ್ನು ಶೋಧಿಸುತ್ತಿರಬಹುದು. ಆದ್ದರಿಂದ ನಾನು ಅಲ್ಲಿಗೆ ಹೋಗತಕ್ಕದ್ದು, ಎಂದು ಯೋಚಿಸಿ, ನಾಲ್ಕು ಹೆಜ್ಜೆ ಮುಂದಕ್ಕೆ ಬಂದಿರಬಹುದು; ಅಷ್ಟರಲ್ಲಿ ಆತನಿಗೆ ಸ್ವಲ್ಪ ದೂರದಲ್ಲಿ ಯಾರೋ ಬರುತ್ತಿರುವಂತೆ ತೋರಿ, ಆತನು ಅಲ್ಲಿಯೇ ನಿಂತುಕೊಂಡನು. ಆತನು ದಿಟ್ಟಿಸಿ ನೋಡಲು, ಒಂದು ಶುಭ್ರ ವಸ್ತುವೇಷ್ಟಿತ ಮೂರ್ತಿಯು ಆತನ ಕಣ್ಣಿಗೆ ಬಿದ್ದಿತ್ತು. ಈ ಮೂರ್ತಿಯು ಯಾರಿರಬಹುದೆಂಬ ಶಂಕೆಯು ಲೇಶವಾದರೂ ಆತನಿಗಿದ್ದಿಲ್ಲ. ಈ ಮೂರ್ತಿಯು ತನ್ನ ಪ್ರಿಯ ಮೆಹರ್ಜಾನಳು. ಅಥವಾ ಈಗಿನ ಹೆಸರಿನಂತೆ ಮಾಸಾಹೇಬರು, ಎಂದು ಆತನು ನಿಶ್ಚಯಿಸಿದನು. ಹಿಂದಕ್ಕೆ ರಣಮಸ್ತಖಾನನ ಸಂಗಡ ಪುಷ್ಕರಣಿಯಲ್ಲಿ ಸಂಚರಿಸುತ್ತಿರುವಾಗ ಒಮ್ಮೆ ಅದೇ ಶುಭ್ರಮೂರ್ತಿಯನ್ನು ನೋಡಿದ್ದು ಆತನ ಸ್ಮರಣಕ್ಕೆ ಬಂದಿತು. ಇಷ್ಟು ರಾತ್ರಿಯಲ್ಲಿ ಈಕೆಯು ಇಲ್ಲಿಗೆ ಯಾಕೆ ಬಂದಿರಬಹುದೆಂದು ಆತನು ಆಲೋಚಿಸತೊಡಗಿದನು. ಕಾವಲುಗಾರನು ಹೇಳಿದ್ದರಿಂದ ಆಕೆಯು ಇಲ್ಲಿಗೆ ಬಂದಿರಬಹುದೋ, ಛೇ ಛೇ ಹಾಗೆ ಬರುವ ಸಂಭವವಿಲ್ಲ. ಆಕೆಯು ಕಾವಲುಗಾರನ ಮುಖಾಮತರ ತಾನಿದ್ದಲ್ಲಿಗೆ ನನ್ನನ್ನು ಕರೆಸಿಕೊಳ್ಳುತ್ತಿದ್ದಳು. ಇಲ್ಲವೆ ಮಗನ ಮೇಲಿನ ಸಂತಾಪವು ಕಡಿಮೆಯಾಗದೆ ಇದ್ದ ಪಕ್ಷದಲ್ಲಿ ನನ್ನನ್ನು ಕಾಣಲಿಚ್ಛಿಸದೆ “ಮಗನೂ ಬೇಡ. ಆತನು ಹೇಳಿಕಳಿಸಿದ

ಸುದ್ದಿಯೂ ಬೇಡ” ಎಂದು ಆಕೆಯು ನಿರಾಕರಿಸಬಹುದಾಗಿತ್ತು. ಅಂದಬಳಿಕ ಈಕೆಯು ಇಲ್ಲಿಗೆ ಈಗ ಯಾಕೆ ಬಂದಿರಬಹುದು ? ಎಂಬ ವಿಚಾರದಲ್ಲಿ ರಾಮರಾಜನು ಮಗ್ನನಾಗಿದ್ದರೂ, ಆತನು ಆ ಶುಭ್ಮೂರ್ತಿಯನ್ನು ಎವೆಯಿಕ್ಕದೆ ನೋಡುತ್ತಿದ್ದನು. ಇಷ್ಟು ರಾತ್ರಿಯಲ್ಲಿ ಈಕೆಯು ಇಲ್ಲಿಗೆ ಬಂದು ಏನು ಮಾಡುತ್ತಾಳೆಂಬದನ್ನು ನೋಡಿ, ಆಮೇಲೆ ಈಕೆಯ ಎದುರಿಗೆ ನಿಂತುಕೊಂಡು ತನ್ನ ಸಂಶಯವನ್ನು ದೂರಮಾಡಿಕೊಳ್ಳತಕ್ಕದ್ದು, ಎಂದು ಯೋಚಿಸಿದನು. ಇತ್ತ ಆ ಶ್ವೇತಮೂರ್ತಿಯು. ಅಥವಾ ಮಾಸಾಹೇಬರು ಪುಷ್ಕರಣಿಯ ತೀರದಲ್ಲಿ ನಿಂತು ತಟಸ್ಥವೃತ್ತಿಯಿಂದ ಜಲ ರಾಶಿಯನ್ನು ನೋಡತೊಡಗಿದರು. ಆ ಕಾಲದಲ್ಲಿ ಮಾಸಾಹೇಬರಿಗೆ ಅವರ ಆಯುಷ್ಯದೊಳಗಿನ ಇತಿಹಾಸವೆಲ್ಲ ನೆನಪಾಯಿತು. ತಾವು ಹಿಂದಕ್ಕೆ ರಾಮರಾಜನೊಡನೆ ನೌಕೆಯಲ್ಲಿ ಕುಳಿತು ದಂಡೆಯ ಕಡೆಗೆ ಬರುತ್ತಿವಾಗ ಆತನನ್ನು ಕುರಿತು- “ನಾನೂ ನೀವೂ ಒಮ್ಮೆಲೆ ಈ ಪುಷ್ಕರಣಿ ಮುಳುಗಿಹೋದರೆ ಎಷ್ಟು ನೆಟ್ಟಗಾದೀತಲ್ಲ” ಎಂದು ನುಡಿದದ್ದು ಈಗ ಅವರಿಗೆ ನೆನಪಾಯಿತು. ಮಹೇರಜಾನಳ ಆಯುಷ್ಯದಲ್ಲಿ ಸುಖದ ಪ್ರಸಂಗಗಳು ಮಿಂಚಿನಂತೆ ಹೊಳೆದು ಹೋಗಿ, ದುಃಖದ ಪ್ರಸಂಗಗಳಲ್ಲಿ ಈಗ ಬಹು ದಿವಸಗಳಿಂದ ಆಕೆಯು ಮುಳುಗಿಹೋದಂತೆ ಆಗಿತ್ತು. ಮಗನ ಕೈಯಿಂದ ರಾಮರಾಜನ ಸೇಡು ತೀರಿಸಿಕೊಳ್ಳಬೇಕೆಂದು ಆಕೆಯು ಹವಣಿಸುತ್ತಿರಲು, ಈಗ ಮಗನು ರಾಮರಾಜನನ್ನೇ ಕೂಡಿಬಿಟ್ಟದ್ದರಿಂದ ಆಕೆಗೆ ಜೀವನವು ಬೇಡಾಯಿತು. ಇನ್ನು ಹೋದಲ್ಲಿ ತನ್ನ ಅಪ್ರತಿಷ್ಠೆಯಾಗುವದೆಂದು ಆಕೆಯು ಭಾವಿಸಿದ್ದಳು. ಪುಷ್ಕರಣಿಯಲ್ಲಿ ಹಾರಿಕೊಂಡು ಪ್ರಾಣಕೊಡುವದೊಂದೆ ಉಪಾಯವು ಆಕೆಯು ಕೈಯೊಳಗಿದ್ದಂತೆಯಿತ್ತು. ಆ ಉಪಾಯದಿಂದ ತನ್ನ ದುಃಖವಿಮೋಚನೆ ಮಾಡಿಕೊಳ್ಳಬೇಕೆಂದು ಆಕೆಯು ಪುಷ್ಕರಣಿಗೆ ಬಂದಿದ್ದಳು. ತನ್ನ ಈ ಘೋರ ಕಾರ್ಯಕ್ಕೆ ವಿಘ್ನ ಒದಗುವದೆಂದು ತಿಳಿದು, ಆಕೆಯುತನ್ನ ದಾಸಿಯಾದ ಮಾರ್ಜನೆಯನ್ನು ರಣಮಸ್ತಖಾನನ ಕಡೆಗೆ ಕಳಿಸಿಕೊಟ್ಟಿದ್ದಳು. ಈಗ ಮಹೇರಜಾನಳ ಪ್ರಾಣ ವಿಘಾತಕ ಕಾರ್ಯಕ್ಕೆ ವಿಘ್ನ ಮಾಡುವವರು ಯಾರೂ ಇದ್ದಿಲ್ಲ. ಆಕೆಯು ತನ್ನ ಅಂಗವಸ್ತುವನ್ನು ಸಾವರಿಸಿಕೊಂಡು ಪರಮೇಶ್ವರನ ಜಪ ಮಾಡಹತ್ತಿದಳು. ಆಮೇಲೆ ಮುಸಲ್ಮಾನ ಧರ್ಮದ ಪದ್ಧತಿಯಂತೆ ನಮಾಜು ಮಾಡಹತ್ತಿದಳು. ಇದನ್ನೆಲ್ಲ ನೋಡುತ್ತ ರಾಮರಾಜನು ಸ್ತಬ್ಧವಾಗಿ ಮರೆಗೆ ನಿಂತುಕೊಂಡಿದ್ದನು. ಈ ಪ್ರಸಂಗದಲ್ಲಿ ತಾನು ಒಮ್ಮೆಲೆ ಮುಂದಕ್ಕೆ ಹೋಗಿ “ಪ್ರಿಯ ಮಹೇರಜಾನ” ಎಂದು ಸಂಬೋಧಿಸಿ, ಆಕೆಯನ್ನು ಅಪ್ಪಿಕೊಳ್ಳಬೇಕೆಂದು

ಆತನು ಎಷ್ಟೋ ಸಾರೆ ಯತ್ನಿಸಿದನು; ಆದರೆ ಆತನ ಕಾಲುಗಳೇ ಏಳಲಿಲ್ಲ !
 ಎಷ್ಟೋ ಸಾಹಸದ ಕಾರ್ಯಗಳನ್ನು ಮಾಡಿದ ರಾಮರಾಜನಿಗೆ, ಇಷ್ಟು ಕೆಲಸ
 ಮಾಡುವ ಧೈರ್ಯವು ಮಾತ್ರ ಆಗಲಿಲ್ಲ. ಈಗ ಅಪ್ಪಿಕೊಳ್ಳೋಣ. ಇನ್ನೊಂದು
 ಕ್ಷಣದ ಮೇಲೆ ಅಪ್ಪಿಕೊಳ್ಳೋಣ, ಎಂದು ಹಾದಿಯನ್ನು ನೋಡುತ್ತ
 ನಿಂತುಕೊಂಡಿದ್ದನು. ಈಕೆಯ ಈ ನಮಾಜು ಆತ್ಮಹತ್ಯೆಯ ಪೂರ್ವಚಿಹ್ನವೆಂಬುದು
 ರಾಮರಾಜನಿಗೆ ಗೊತ್ತಾಗಲಿಲ್ಲ. ಆಕೆಯ ಮುಖಚರ್ಯವೂ ಆತನಿಗೆ ಕಾಣುತ್ತಿದ್ದಿಲ್ಲ.
 ಕೇವಲ ಮನೋಮಯ ಸಾಕ್ಷಿಯಿಂದಲೇ ಈಕೆಯು ಮೆಹೆರಜಾನಳೆಂದು ಆತನು
 ತಿಳಿದುಕೊಂಡಿದ್ದನು; ಮತ್ತು ಆಕೆಯ ಕಡೆಗೆ ನೋಡುತ್ತ ಆತನು ಈಗ ಮುಂದಕ್ಕೆ
 ಹೋಗಲೇನು, ಇನ್ನಿಷ್ಟು ನಿಂತು ಮುಂದಕ್ಕೆ ಹೋಗಲೇನು, ಎಂದು
 ವಿಚಾರಿಸುತ್ತಿದ್ದು; ಆದರೆ ಒಂದು ಹೆಜ್ಜೆಯನ್ನಾದರೂ ಇಡುವುದು ಆತನಿಂದಾಗಲಿಲ್ಲ.

ಇತ್ತ ಮಾಸಾಹೇಬರು ನಮಾಜು ಮಾಡಿದ ಮೇಲೆ ಒಮ್ಮೆಲೆ ಅವರ
 ಮನಸ್ಸಿಗೆ ಒಂದು ಪ್ರಕಾರದ ಕ್ರಾಂತಿಯು ಉತ್ಪನ್ನವಾಯಿತು. ಪುಷ್ಕರಣಿಯಲ್ಲಿ
 ಹಾರಿಕೊಂಡು ಪ್ರಾಣವನ್ನರ್ಪಿಸಬೇಕೆಂಬ ಅವರ ನಿಶ್ಚಯವೂ ಸ್ಥಿರವಾಯಿತು
 ಅವರು ತಮ್ಮ ಮೈಮೇಲಿನ ಚಾದರವನ್ನು ತೆಗೆದು ಒಗೆದರು. ಬಳಿಕ ತಮ್ಮ
 ಉಟ್ಟ ಸೀರೆಯನ್ನು ನೆಟ್ಟಗೆ ಮಾಡಿಕೊಂಡು- “ಅಲ್ಲಹೋವನ್ನು ಗಟ್ಟಿಯಾಗಿ
 ಮಾಡುತ್ತ, ಒಮ್ಮೆಲೆ ಅವರು ಪುಷ್ಕರಣಿಯಲ್ಲಿ ಹಾರಿಕೊಂಡರು. ಕೂಡಲೇ
 ರಾಮರಾಜನು ಅವರ ಬೆನ್ನ ಹಿಂದೆಯೇ ಹಾರಿಕೊಂಡನೆಂದು ಹೇಳಲವಶ್ಯವಿಲ್ಲ.

* * * *

೨೪ನೆಯ ಪ್ರಕರಣ

ಬಾದಶಹನ ಪತ್ರವು

ಮೇಲೆ ಹೇಳಿದ ಪ್ರಸಂಗವು ಒದಗಿ ಎಂಟು ದಿವಸವಾಗಿರಬಹುದು, ಆಗಿರಲಿಕ್ಕಿಲ್ಲ; ಅಷ್ಟರಲ್ಲಿ ವಿಜಾಪುರದ ಬಾದಶಹರು ತನ್ನ ಎರಡನೆಯ ವಕೀಲನ ಮುಖಾಂತರ ರಣಮಸ್ತಖಾನನ ಸಂಬಂಧದಿಂದ ರಾಮರಾಜನಿಗೆ ಸ್ವಷ್ಟವಾಗಿ ಪತ್ರ ಬರೆದು ಕೇಳಿದನು. ಬಾದಶಹನು ತನ್ನ ಆ ಪತ್ರದಲ್ಲಿ ರಾಮರಾಜನಿಗೆ ನಿಮ್ಮ ಕಡೆಗೆ ನಮ್ಮ ವಕೀಲನನ್ನಾಗಿ ಕಳಿಸಿದ್ದ ರಣಮಸ್ತಖಾನನನ್ನು, ನೀವು ನಮ್ಮನ್ನು ಕೇಳದೆ ನೌಕರಿಗೆ ಹಾಗೆ ಇಟ್ಟುಕೊಂಡಿರಿ ? ಆತನು ನಮ್ಮ ಮೇಲೆ ತಿರುಗಿಬಿದ್ದು ನಿಮ್ಮ ಕಡೆ ಬಂದಿರಬಹುದು; ಅಥವಾ ನೀವೇ ಆತನನ್ನು ಮೋಸಗೊಳಿಸಿ ನಿಮ್ಮ ಕಡೆಗೆ ಮಾಡಿಕೊಂಡಿರಬಹುದು, ಹ್ಯಾಗಿದ್ದರೂ ರಣಮಸ್ತಖಾನನಂಥ ದ್ರೋಹಿಗೆ ನೀವು ಆಶ್ರಯ ಕೊಡತಕ್ಕದ್ದಿಲ್ಲ. ಇದರಿಂದ ನಮ್ಮ ನಿಮ್ಮ ಸ್ನೇಹಸಂಬಂಧಕ್ಕೆ ಕೊರತೆಯುಂಟಾಗಿರುತ್ತದೆ. ನಮ್ಮ ವಿಶ್ವಾಸದವನೆಂದು ರಣಮಸ್ತಖಾನನನ್ನು ನಿಮ್ಮ ಕಡೆಗೆ ವಕೀಲನನ್ನಾಗಿ ನಿಯಮಿಸಿ ಕಳುಹಿಸಿರಲು, ಆತನು ಈಗ ವಿಶ್ವಾಸಘಾತ ಮಾಡಿರುವುದರಿಂದ ಸ್ವಾಮಿ ದ್ರೋಹವು ಆತನಿಂದ ಘಟಿಸಿರುವುದು, ಆದ್ದರಿಂದ ನೀವು ಈ ಮಾತಿನ ಪೂರ್ಣ ವಿಚಾರಮಾಡಿ ನಮ್ಮ ಮನುಷ್ಯನನ್ನು ನಮ್ಮ ಕಡೆಗೆ ತಿರುಗಿ ಕಳಿಸಬೇಕು. ಆತನ ಅಪರಾಧಕ್ಕಾಗಿ ಆತನಿಗೆ ದೇಹಾಂತ ಪ್ರಾಯಶ್ಚಿತ್ತವನ್ನು ಕೊಡುವವರಿದ್ದೇವೆ. ನೀವು ಆ ದ್ರೋಹಿಯನ್ನು ನಮ್ಮ ಕಡೆಗೆ ಕಳಿಸಿಕೊಡದಿದ್ದರೆ, ನಮ್ಮ ನಿಮ್ಮ ಸ್ನೇಹಸಂಬಂಧವನ್ನು ಮುರಿಯುವ ಉದ್ದೇಶದಿಂದ ನೀವು ಬುದ್ಧಿಪೂರ್ವಕವಾಗಿಯೇ ಈ ಕೆಲಸ ಮಾಡಿರುವರೆಂದು ನಾವು ತಿಳಿಯುತ್ತೇವೆ. ಇದ್ದದ್ದರಲ್ಲಿ ನೆಟ್ಟಗಾಯಿತು, ರಣಮಸ್ತನು ಹೀಗೆ ಪ್ರಸಿದ್ಧ ರೀತಿಯಿಂದ ನಿಮ್ಮ ನೌಕರಿಗೆ ನಿಲ್ಲದೆ, ಗುಪ್ತರೀತಿಯಿಂದ ನಮ್ಮ ದ್ರೋಹ ಬಗೆದಿದ್ದರೆ ನಮಗೆ ಬಹಳ ತ್ರಾಸವಾಗುತ್ತಿತ್ತು. ಆತನು ಹೋದದ್ದರಿಂದ, ಅಥವಾ ನಿಮ್ಮನ್ನು ಕೂಡಿಕೊಂಡಿದ್ದರಿಂದ ಅಂಥವೇನೂ ನಮ್ಮ ಹಾನಿಯಾಗುತ್ತದೆನ್ನುವ ಹಾಗಿಲ್ಲ; ಆದರೆ ಹೀಗಾದದ್ದು ನಮ್ಮ ನಿಮ್ಮ ಸ್ನೇಹಸಂಬಂಧದ ದೃಷ್ಟಿಯಿಂದ

ನೆಟ್ಟಗಾಲಿಲ್ಲೆಂಬದಿಷ್ಟೇ ನಾವು ನಿಮಗೆ ತಿಳಿಸಿದೆವು, ರಣಮಸ್ತಖಾನನು ನಮ್ಮ ತಾಬೆದಾರನು, ನಮ್ಮ ಅಪರಾಧಿಯು; ಆದ್ದರಿಂದ ಆತನನ್ನು ನಮ್ಮ ಎರಡನೆಯ ವಕೀಲನ ವಶಕ್ಕೆ ಒಪ್ಪಿಸಬೇಕು. ನಿಜವಾಗಿ ನೋಡಿದರೆ, ಆತನಿಂದ ನಿಮಗೇನೂ ಪ್ರಯೋಜನವಾಗಲಿಕ್ಕಿಲ್ಲ. ಆತನನ್ನು ನಂಬಿ ನೀವು ಕೆಡುವ ಸಂಭವವೇ ವಿಶೇಷವಾಗಿರುತ್ತದೆ; ಆದರೆ ನಮ್ಮ ನಿಮ್ಮ ಸ್ನೇಹಸಂಬಂಧಕ್ಕೆ ಸುಮ್ಮನೆ ಬಾಧೆ ಬರಬಾರದೆಂದು ನಾವು ನಿಮ್ಮನ್ನು ಹೀಗೆ ಕೇಳಿಕೊಂಡಿದ್ದೇವೆ. ನಮ್ಮ ಕೇಳಿಕೆಯಂತೆ ರಣಮಸ್ತನು ನಮ್ಮ ಅಪರಾಧಿಯೆಂದು ತಿಳಿದು, ಆತನನ್ನು ಕೂಡಲೇ ನಮ್ಮ ವಕೀಲನ ಸ್ವಾಧೀನಪಡಿಸಬೇಕು. ಸದ್ಯಕ್ಕೆ ನಿಮಗೆ ನಾವು ಇಷ್ಟೇ ಸೂಚಿಸುವೆವು. ಸುಜ್ಞರಿಗೆ ಹೆಚ್ಚಿಗೆ ಬರೆಯಲವಶ್ಯವಿಲ್ಲ.

ಬಾದಶಹನು ರಾಮರಾಜನಿಗೆ ಬರೆದ ಪತ್ರದ ಸಾರಾಂಶವು ಮೇಲೆ ಬರೆದಂತೆ ಇತ್ತು. ಬಾದಶಹನ ಮೂಲಪತ್ರವು ಆಗಿನ ಪದ್ಧತಿಯಂತೆ ಬಹು ವಿಸ್ತಾರವಾಗಿ ಬರೆಯಲ್ಪಟ್ಟಿತ್ತು. ಬಾದಶಹನ ವಕೀಲನು ನೆರೆದ ದರ್ಬಾರದಲ್ಲಿ ಆ ಪತ್ರವನ್ನು ರಾಮರಾಜನಿಗೆ ಕೊಟ್ಟನು. ರಾಮರಾಜನು ಅದನ್ನು ತಕ್ಕೊಂಡನು. ಆತನು ತಾನೇ ಕೈಮುಟ್ಟಿ ಅದನ್ನು ಓಡೆದು, ಮನಸ್ಸಿನಲ್ಲಿಯೇ ಓದಿ ಒಮ್ಮೆ ನಕ್ಕನು. ಉಳಿದವರಿಗೆ ಅದರೊಳಗಿನ ಸಂಗತಿಯೇನೂ ಗೊತ್ತಾಗಲಿಲ್ಲ. ಅವರು ಒಂದೇಸವನೇ ರಾಮರಾಜನ ಕಡೆಗೆ ನೋಡುತ್ತಲಿದ್ದರು. ಆಗ ರಾಮರಾಜನು ಆ ವಕೀಲನನ್ನು ಕುರಿತು-ತಾವು ಕೊಟ್ಟ ಈ ಪತ್ರವು ನಮಗೆ ಮುಟ್ಟಿತು. ಅದನ್ನು ಕುರಿತು ನಾವು ಪೂರ್ಣ ವಿಚಾರಮಾಡಿ ಆಮೇಲೆ ಉತ್ತರ ಬರೆಯುವೆವು. ಈಗಲೇ ಅದರ ಉತ್ತರವನ್ನು ಬರೆಯುತ್ತಿದ್ದೆವು; ಆದರೆ ಹಾಗೆ ಮಾಡಿದರೆ, ಏನೂ ವಿಚಾರಮಾಡದೆ ಉತ್ತರ ಬರೆದರೆಂದು ನಿಮ್ಮ ಒಡೆಯರು ಅನ್ನಬಹುದು; ಆದ್ದರಿಂದ ವಿಚಾರಕ್ಕಾಗಿ ನಾಲ್ಕು ದಿನ ತಡೆದು, ಆಮೇಲೆ ನಮ್ಮ ವಕೀಲನ ಕೈಯಿಂದ ನಿಮ್ಮ ಕಡೆಗೆ ಉತ್ತರವನ್ನು ಕೊಟ್ಟುಕಳಿಸುವೆವು. ಈಗ ತೊಂದರೆ ಕೊಟ್ಟ ಬಗ್ಗೆ ತಾವು ಕ್ಷಮಿಸಬೇಕು-ಎಂದು ಹೇಳಿದನು. ರಾಮರಾಜನ ಆ ನಗೆಯ ರೀತಿಯೂ, ಮಾತಿನ ಬಗೆಯೂ ಬಾದಶಹನ ವಕೀಲನನ್ನು ಸಿಟ್ಟಿಗೆಬ್ಬಿಸುವ ಹಾಗಿದ್ದವು. ಅದನ್ನು ನೋಡಿ ಆ ವಕೀಲನು ಅಲ್ಲಿ ಕುಳಿತುಕೊಳ್ಳಲಾರದೆ ಹೊರಟುಹೋಗುವದಕ್ಕಾಗಿ ಎದ್ದುನಿಂತುಕೊಂಡನು. ಅಷ್ಟರಲ್ಲಿ ಆತನಿಗೆ ಪ್ರತಿಕೂಲವಾದ ಮತ್ತೊಂದು ಪ್ರಸಂಗವು ಒದಗಿತು. ರಾಮರಾಜನು ತನ್ನ ಬಳಿಯಲ್ಲಿಯೇ ನಿಂತುಕೊಂಡಿದ್ದ ರಣಮಸ್ತಖಾನನನ್ನು ನೋಡಿ ನಕ್ಕು, ಬಾದಶಹನ ಆ ಪತ್ರವನ್ನು ಆತನ ಕೈಯಲ್ಲಿ ಕೊಟ್ಟನು. ಅದನ್ನು ನೋಡಿದ

ಕೂಡಲೇ ಆ ವಕೀಲನು ಸಿಟ್ಟಿನಿಂದ ಹುಬ್ಬು ಗಂಟಿಕ್ಕಿ, ಏನೋ ಒಟಗುಟ್ಟುತ್ತ ದರ್ಬಾರದ ರೀತಿಯಿಂದ ಕುರ್ನಿಸಾತ ಮೊದಲಾದದ್ದನ್ನೇನೂ ಮಾಡದೆ, ದರ್ಬಾರದಿಂದ ಹೊರಬಿದ್ದು ಹೋಗಿ, ಮೇಣೆಯಲ್ಲಿ ಕುಳಿತುಕೊಂಡು ತನ್ನ ಬಿಡಾರಕ್ಕೆ ನಡೆದನು. ವಕೀಲನು ಹೊರಟುಹೋದ ಕೂಡಲೇ, ರಾಮರಾಜನು ಬೇಗನೆ ದರ್ಬಾರು ಮುಗಿಸಿ, ರಣಮಸ್ತಖಾನನಿಗೆ- “ಈ ಪತ್ರವನ್ನು ಮನಸ್ಸುಗೊಟ್ಟು ಓದಿ, ಇನ್ನು ಒಂದು ಪ್ರಹರದ ಮೇಲೆ ತನ್ನ ಬಳಿಗೆ ಬರಬೇಕೆ”ಂದು ಹೇಳಿ ಆತನನ್ನು ಕಳಿಸಿದನು. ಬಾದಶಹನ ಪತ್ರವನ್ನು ಓದಿದಾಗಿನಿಂದ ರಾಮರಾಜನ ವೃತ್ತಿಯು ಒಂದು ವಿಧವಾಯಿತು. ಆ ವೃತ್ತಿಯಲ್ಲಿ ಆನಂದವು ವಿಶೇಷವಾಗಿತ್ತು. ಈ ಪತ್ರದ ಉಪಯೋಗವು ಬಹಳ ಚೆನ್ನಾಗಿ ಆಗುವದೆಂದು ರಾಮರಾಜನು ತಿಳಿದುಕೊಂಡನು. ನಿನ್ನನ್ನು ಬೆನ್ನಿಗೆ ಹಾಕಿಕೊಂಡದ್ದರಿಂದ, ತಾನು ಎಂಥ ವಿಪತ್ತಿಗೆ ಗುರಿಯಾಗಬೇಕಾಯಿತೆಂಬದನ್ನು ಆತನು ರಣಮಸ್ತಖಾನನ ಮನಸ್ಸಿನಲ್ಲಿ ತುಂಬಬೇಕಾಗಿತ್ತು. ಅದೇ ಉದ್ದೇಶದಿಂದಲೇ ಆತನು ರಣಮಸ್ತಖಾನನ ಕೈಯಲ್ಲಿ ಬಾದಶಹನ ಪತ್ರವನ್ನು ಕೊಟ್ಟಿದ್ದನು. ರಣಮಸ್ತಖಾನನು ಕೇವಲ ಕೃತಜ್ಞತೆಯಿಂದ ಬಾದಶಹನ ವಿರುದ್ಧವಾಗಿ ತನಗೆ ಸಹಾಯ ಮಾಡಬೇಕೆಂಬುದೇ ರಾಮರಾಜನ ಉದ್ದೇಶವಾಗಿತ್ತು.

ಇತ್ತ ರಣಮಸ್ತಖಾನನು ಆ ಪತ್ರವನ್ನು ಏಕಾಂತದಲ್ಲಿ ಸ್ವಸ್ಥವಾಗಿ ಕುಳಿತು ಲಕ್ಷ್ಯಪೂರ್ವಕವಾಗಿ ಓದಿ, ತನ್ನೊಳಗೆ ನಕ್ಕನು. ವಿಚಾರಮಾಡಿ ನೋಡಿದರೆ, ಅದರೊಳಗಿನ ಸಂಗತಿಯು ಅವನ ಎದೆಯೊಡೆಸುವ ಹಾಗೆ ಇದ್ದದ್ದರಿಂದ ಪತ್ರವನ್ನು ಆತನು ಭಯಗ್ರಸ್ತನಾಗಿ ಓದಬೇಕಾಗಿತ್ತು; ಆದರೆ ಭಯದ ಚಿಹ್ನವು ಲೇಶವಾದರೂ ಆತನ ಮುಖದಲ್ಲಿ ತೋರಲಿಲ್ಲ. ಇನ್ನು ರಾಮರಾಜರು ತನ್ನನ್ನು ಬಾದಶಹರ ಕಡೆಗೆ ಕಳಿಸದೆ, ತನ್ನ ಪಕ್ಷವಹಿಸಿ, ಬಾದಶಹನಿಗೆ ಏನಾದರೂ ಪತ್ರ ಬರೆಯುವರೆಂದು ಆತನು ನಿಶ್ಚಯವಾಗಿ ತಿಳಿದುಕೊಂಡಿದ್ದನು, ಆದರೂ ಅವನು ಆ ಪತ್ರವನ್ನು, ಪೆಟ್ಟಿನ ಮೇಲೆ ಪೆಟ್ಟು ಎರಡು ಸಾರೆ ಓದಿ, ಅದರೊಳಗಿನ ಸಂಗತಿಯನ್ನೆಲ್ಲ ಅಕ್ಷರಶಃ ತನ್ನ ತಲೆಯಲ್ಲಿ ತುಂಬಿಕೊಂಡಂತೆ ಮಾಡಿದನು, ಆಮೇಲೆ ಸ್ವಸ್ಥಮನಸ್ಸಿನಿಂದ ಊಟ ಮಾಡಿ-ಉಪಚಾರಗಳಾದ ಮೇಲೆ, ಆತನ ರಾಮರಾಜನ ಬಳಿಗೆ ಹೋದನು. ಆತನು ಬರುತ್ತಲೇ ರಾಮರಾಜನು ತನ್ನ ಬಳಿಯಲ್ಲಿದ್ದ ಜನರನ್ನೆಲ್ಲ ಹೊರಗೆ ಕಳಿಸಿ, ರಣಮಸ್ತಖಾನನಿಗೆ-ಯಾಕೆ ? ಓದಿದಿರೋ ಪತ್ರವನ್ನು ? ಅದಕ್ಕೆ ಉತ್ತರವೇನು ಬರೆಯಬೇಕು ? ಎಂದು ಕೇಳಿದನು. ಅದಕ್ಕೆ ರಣಮಸ್ತಖಾನನು

ರಣಮಸ್ತಖಾನ- (ಅತ್ಯಂತ ನಮ್ರಭಾವದಿಂದ) ಸರಕಾರ್, ತಾವು ಹೀಗೆಯೇ ಉತ್ತರ ಬರೆಯಿರೆಂದು ನಾನು ಹ್ಯಾಗೆ ಹೇಳಲಿ ? ತಾವು ದೊಡ್ಡವರು, ವಿಚಾರವಂತರು, ಕರ್ತೃತ್ವಶಾಲಿಗಳು, ತಮ್ಮ ಮನಸ್ಸಿಗೆ ಬಂದಂತೆ ಉತ್ತರ ಬರೆಯಿರಿ. ತಾವು ಸಮರ್ಥರಿರುತ್ತೀರಿ. ನನ್ನ ಸಲುವಾಗಿ ನಿಮ್ಮ ಮೇಲೆಯೂ, ನಿಮ್ಮ ರಾಜ್ಯದ ಮೇಲೆಯೂ ಭಯಂಕರ ಪ್ರಸಂಗವನ್ನು ತಂದುಕೊಂಡು, ನನ್ನನ್ನು ಕಾಪಾಡಿರೆಂದು ನಾನು ತಮಗೆ ಹ್ಯಾಗೆ ಹೇಳಬೇಕು ! ತಮ್ಮ ಸವಿಮಾತಿಗೆ ಮರುಳಾಗಿ ಹಿಂದುಮುಂದಿನ ವಿಚಾರವಿಲ್ಲದೆ ನಾನು ತಮ್ಮ ಆಶ್ರಯಕ್ಕೆ ಬರಬೇಕಾದರೆ, ಮುಂದೆ ಆದದ್ದು ಆಗಲೆಂಬ ನಿಶ್ಚಯದಿಂದ ಬಂದಿದ್ದೇನೆ. ಅತ್ತ ವಿಚಾರಪುರದ ದರ್ಬಾರದಲ್ಲಿತ್ತು. ಒಂದರಹಿಂದೊಂದು ಅಪಮಾನವನ್ನು ಸಹಿಸಲಿಕ್ಕೆ ನನ್ನ ಮನಸ್ಸು ಒಪ್ಪದಾಯಿತು. ನಾನು ಉತ್ತರ ಹಿಂದುಸ್ತಾನ, ಪಂಜಾಬ ಮೊದಲಾದವುಗಳ ಕಡೆಗೆ ಹೋಗಿ, ಯಾವ ಅರಸರ ಬಳಿಯಲ್ಲಾದರೂ ಇದ್ದು ಹೊಟ್ಟೆಯ ತುಂಬಿಕೊಳ್ಳಬೇಕೆಂದು ಮಾಡಿದ್ದನು ; ಹಾಗೆ ಮಾಡಿದ್ದರೆ ಬಾದಶಹರಿಗೆ ನನ್ನ ನೆನಪು ಸಹ ಉಳಿಯುತ್ತಿದ್ದಿಲ್ಲ ; ಆದರೆ ತಮ್ಮ ಸವಿಮಾತುಗಳು ನನ್ನನ್ನು ತಮ್ಮ ಕಡೆಗೆ ಎಳೆಕೊಂಡವು, ತಮ್ಮ ಕಡೆಗೆ ಬಂದದ್ದರಿಂದಲೇ ಬಾದಶಹರು ನನ್ನ ಮೇಲೆ ಇಷ್ಟು ಸಿಟ್ಟಾಗಿರುವರು. ಹಾಗೆ ಅವರು ಸಿಟಾದದ್ದರಲ್ಲೇನೂ ಆಶ್ಚರ್ಯವಿಲ್ಲ. ಅವರ ಸ್ಥಿತಿಯಲ್ಲಿ ತಮಗಾದರೂ ಸಿಟ್ಟು ಬರುತ್ತಿತ್ತು. ಒಳ್ಳೇ ವಿಶ್ವಾಸದ ಸ್ಥಳದ ಮೇಲೆ ನಿಯಮಿಸಲಿಕ್ಕೆ ಯೋಗ್ಯನಾಗುವವರೆಗೆ ಬಾದಶಹರು ನನ್ನ ಯೋಗ್ಯತೆಯನ್ನು ಹೆಚ್ಚಿಸಿರಲು, ನಾನು ಒಮ್ಮೆಲೆ ಶತ್ರುಪಕ್ಷವನ್ನು ವಹಿಸಿದ ಬಳಿಕ, ಅವರಿಗೆ ಸಿಟ್ಟು ಬಾರದೆ ಏನು ಮಾಡೀತು ? ಆದ್ದರಿಂದ ಮಹಾರಾಜ, ನೀವು ವಿಚಾರಮಾಡಿ-ಪೂರ್ಣ ವಿಚಾರಮಾಡಿ, ನನಗೆ ಆಶ್ರಯವನ್ನು ಕೊಡಬೇಕು; ಇಲ್ಲವೆ ಬಾದಶಹರಿಗೆ ಒಪ್ಪಿಸಬೇಕು. ನೀವು ಹಾಗೆ ಮಾಡಿದರೂ ನನಗೆ ವ್ಯತ್ಯಾಸವಾಗುವ ಹಾಗಿಲ್ಲ. ನಾನು ಪೂರಾ ದಡ್ಡತನದಿಂದ ನಿಮ್ಮನ್ನು ಆಶ್ರಯಿಸಿ, ನಿಮ್ಮನ್ನು ಅವಲಂಬಿಸಿ ಕುಳಿತುಕೊಂಡಿರುತ್ತೇನೆ.

ರಾಮರಾಜ- “ನಾನು ಪೂರಾ ದಡ್ಡತನದಿಂದ ನಿಮ್ಮನ್ನು ಆಶ್ರಯಿಸಿದೆನೆ”ಂದು ಯಾಕೆ ಅನ್ನುತ್ತೀರಿ ?

ರಣಮಸ್ತಖಾನ- ಹಾಗನ್ನದೆ ಮತ್ತೇನು ಮಾಡಲಿ ? ಸರಕಾರ್, ನನ್ನಿಂದ ಪೂರಾ ದಡ್ಡತನವಾಗಿದೆ. ನಾನು ಕೇವಲ ರಾಜದ್ರೋಹವನ್ನಷ್ಟೇ ಮಾಡಲಿಲ್ಲ. ನನ್ನಿಂದ ಮಾತ್ರದ್ರೋಹವೂ ಘಟಿಸಿರುತ್ತದೆ. ನನ್ನ ತಾಯಿಯು ಆತ್ಯಂತ ಧರ್ಮಿಷ್ಠಳು; ಅತ್ಯಂತ ದೃಢನಿಶ್ಚಯದವಳು. ಆಕೆಯು ನನ್ನ ಸಂರಕ್ಷಣೆ ಮಾಡುವಾಗ ಪಟ್ಟಿ

ಶ್ರಮವನ್ನು ಮನಸ್ಸಿನಲ್ಲಿ ತಂದರೆ, ಆಕೆಯ ಕಾಲಿಗೆ ನನ್ನ ಮೈದೊಗಲ ಜೋಡುಮಾಡಿ ಹಾಕಿದರೂ ಆಕೆಯ ಉಪಕಾರವು ತೀರದು ! ಹೀಗಿದ್ದು ಆಕೆಯ ಮನಸ್ಸಿಗೆ ಬಾರದ ಕೆಲಸವನ್ನು ನಾನು ಮಾಡಿದೆನು. ನಿಮ್ಮ ಶಬ್ದಜಾಲದಲ್ಲಿ ಸಿಕ್ಕು, ಆ ಮಾತೃದೈವತ್ವನ್ನು ಕೂಡ ನಿರಾಕರಿಸಿ, ನಿಮ್ಮ ಬಳಿಗೆ ಬಂದುಬಿಟ್ಟೆನು. ಹೀಗೆ ನಾನು ಬಂದದ್ದನ್ನು ಕೇಳಿ ನನ್ನ ತಾಯಿಯು ಸಂತಾಪಗೊಂಡು ಪ್ರಾಣವನ್ನರ್ಪಿಸಿದಳೋ, ದೇಶತ್ಯಾಗ ಮಾಡಿದಳೋ ಯಾರಿಗೆ ಗೊತ್ತು ? ಆಕೆಯು ಕುಂಜವನದಿಂದ ಹೊರಟು ಹೋಗಿ, ಈಗ ಎಂಟು ದಿನಗಳಾಗುತ್ತ ಬಂದವು. ತಾಯಿಯ ಈ ಸ್ಥಿತಿಯ ಸ್ಮರಣವಾದ ಕೂಡಲೆ ನನ್ನ ಕೈ ಖಡ್ಗದಿಂದ ನನ್ನ ಶಿರಚ್ಛೇದ ಮಾಡಿಕೊಳ್ಳಬೇಕೆನ್ನುವ ಹಾಗೆ ನನಗೆ ಆಗುತ್ತದೆ. ಈಗ ಅನಾಯಾಸವೇ ಬಾದಶಹರಿಂದ ದೇಹಾಂತ ಪ್ರಾಯಶ್ಚಿತ್ತವು ನನಗೆ ಒದಗುವದರಿಂದ, ನನ್ನನ್ನು ವಿಜಾಪುರಕ್ಕೆ ಕಳಿಸಿಬಿಡಿರಿ; ಅಂದರೆ ಎಲ್ಲ ಪಾಪಗಳಿಗಾಗಿ ನನಗೆ ಪ್ರಾಯಶ್ಚಿತ್ತವು ದೊರೆತಂತಾಗುವದು. ರಾಜದ್ರೋಹ-ಮಾತೃದ್ರೋಹಗಳಿಗಾಗಿ ದೇಹಾಂತ ಪ್ರಾಯಶ್ಚಿತ್ತದ ಹೊರತು, ಬೇರೆ ಪ್ರಾಯಶ್ಚಿತ್ತವು ಯೋಗ್ಯವಾಗಲಾರದು. ದೇಹಾಂತ ಪ್ರಾಯಶ್ಚಿತ್ತದಿಂದಲಾದರೂ ನನ್ನ ಪಾಪದ ಕ್ಷಲನವಾಗುವದೋ ಇಲ್ಲವೋ ಯಾರಿಗೆ ಗೊತ್ತು ?

ರಾಮರಾಜ-ಎಲಲಾ! ನಿಮಗೆ ಬಹಳ ಪಶ್ಚಾತ್ತಾಪದಂತೆ ತೋರುತ್ತದೆ. ಆದ್ದರಿಂದ ಈಗ ನಿಮ್ಮ ಸಂಗಡ ಮಾತಾಡುವದರಿಂದ ವಿಶೇಷ ಪ್ರಯೋಜನವಾಗಕ್ಕಿಲ್ಲ, ನಿಮ್ಮ ತಾಯಿಯು ಇಲ್ಲದಹಾಗಾದ್ದರಿಂದ, ನಿಮ್ಮ ಮನಸ್ಸು ಬಹಳ ನೊಂದಿರುವದು. ಇದರಲ್ಲಿ ಆಶ್ಚರ್ಯವೇನೂ ಇಲ್ಲ. ಮಾತೃವಿಷಯವೇ ಅಂಥಾದ್ದು ; ಆದರೆ ನಾವು ನಿಮ್ಮ ಸಲುವಾಗಿ ನಿಮ್ಮ ತಾಯಿಯನ್ನು ಹುಡುಕಿಸಲಿಕ್ಕೆ ಎಷ್ಟು ಮಾತ್ರವೂ ಉದಾಸೀನ ಮಾಡಿರುವದಿಲ್ಲ. ನೀವು ಹೇಳುವ ಮಾರ್ಗದಿಂದ ಶೋಧಮಾಡುತ್ತಲೇ ಇರುವೆವು. ಅಂದಬಳಿಕ ನೀವು ಹೀಗೆ ಉದಾಸೀನರಾಗುವದೇಕೆ ? ಉದಾಸೀನ ಮಾಡಿದರೆ, ನಿಮ್ಮ ಮಾಸಾಹೇಬರ ಶೋಧವಾದಂತಾಗುವದೋ ?

ರಣಮಸ್ತಖಾನ- ಅವರ ಶೋಧವಾಗುವದರಿಂದಾದರೂ ನನಗೇನು ಪ್ರಯೋಜನವಾಗುವಹಾಗಿದೆ ? ಅವರು ಇನ್ನು ನನ್ನ ಮುಖಾವಲೋಕನವನ್ನು ಸಹ ಮಾಡುವ ಹಾಗಿಲ್ಲ. "ನಾನು ನಿಮ್ಮನ್ನು ಕಾಣಲಿಕ್ಕೆ ಬರುತ್ತೇನೆ"ಂದು ಅವರಿಗೆ ನಾನು ಹೇಳಿಕಳಿಸಿದರೆ, ಅವರು ಎಷ್ಟು ನಿಷ್ಕರವಾದ ಉತ್ತರ ಕೊಟ್ಟಾರೆಂಬದನ್ನು ಹೇಳಲಿಕ್ಕಾಗದು, ಅವರು ಬಹು ನಿರ್ಧಾರದ ಸ್ವಭಾವದವರು. ಹೀಗೆ ಮಾಡಬೇಕು,

ಇಲ್ಲವೆ ಹೀಗೆ ಮಾಡಬಾರದು, ಎಂದು ಒಮ್ಮೆ ನಿರ್ಧಾರವಾದರೆ ತೀರಿತು. ಮುಂದೆ ಎಂಥ ಪ್ರಸಂಗಗಳು ಒದಗಿದರೂ ಅವರ ನಿಶ್ಚಯದಲ್ಲಿ ಅಂತರವಾಗಲಿಕ್ಕಿಲ್ಲ. ಅವರು ಸುರಕ್ಷಿತವಾಗಿರುವರೆಂಬ ಸುದ್ದಿಯಷ್ಟು ಈಗ ನನಗೆ ತಿಳಿದರೆ ಸಾಕು, ಅವರು ಆತ್ಮಹತ್ಯೆ ಮಾಡಿಕೊಂಡಿದ್ದರೂ, ಒಂದು ವಿಧದಿಂದ ನೆಟ್ಟಗಾಯಿತೆಂತಲೇ ನಾನು ತಿಳಿಯುವೆನು ! ಯಾಕೆಂದರೆ, ನನ್ನ ಕೈಯಿಂದ ಇನ್ನು ಏನಾದರೂ ಅನನ್ವಿತ ಕೃತ್ಯಗಳೂ ಘಟಿಸಬೇಕಾಗಿದ್ದರೆ, ಅವನ್ನು ನೋಡವ ಪ್ರಸಂಗವಾದರೂ ಅವರಿಗೆ ತಪ್ಪೀತು.

ರಾಮರಾಜ- (ಚಮತ್ಕಾರದ ಧ್ವನಿಯಿಂದ) ಅವರು ಇಷ್ಟು ದೃಢನಿಶ್ಚಯದ ಸ್ವಭಾವದವರಿರುತ್ತಾರೆಯೆ ? ಅವರು ತಿರುಗಿ ಮುಖಾವಲೋಕನವನ್ನು ಸಹ ಮಾಡಲಿಕ್ಕಿಲ್ಲೆನ್ನುತ್ತೀರಾ ?

ರಣಮಸ್ತಖಾನ್ ಇಲ್ಲ, ಅವರು ತಿರುಗಿ ನನ್ನ ಮುಖಾವಲೋಕನವನ್ನು ಸಹ ಮಾಡಲಿಕ್ಕಿಲ್ಲ. ನಾನು ತಮ್ಮ ಪಾಲಿಗೆ ಸತ್ತಿರುವೆಂತಲೇ ಅವರು ತಿಳಿಕೊಂಡಿರುವರು. ತಮಗೆ ಅವರ ಸ್ವಭಾವದ ಪರಿಚಯವಿಲ್ಲ, ಅವರು ಬಹಳ ಕ್ರಿಯಾವಂತರು; ಬಹು ನಿಸ್ಪಹಿಗಳು; ಅವರ ಸ್ವಭಾವವು ಪ್ರೇಮವಿದ್ದಷ್ಟೇ ಕಠೋರವು ಆಗಿರುವುದು. ಪ್ರೇಮಮಾಡುವ ಪ್ರಸಂಗದಲ್ಲಿ ಅವರು ಅತ್ಯಂತ ಪ್ರೇಮ ಮಾಡುವರು; ಪ್ರೇಮದ ಭರದಲ್ಲಿ ಅವರು ತಮ್ಮ ಜೀವದ ಹಂಗು ಸಹ ತೊರೆಯುವರು; ಆದರೆ ಯಾವದೊಂದು ಕಾರಣದಿಂದ ಅವರು ಒಬ್ಬರನ್ನು ದ್ವೇಷಿಸಹತ್ತಿದರೆಂದರೆ, ತಿರುಗಿ ಅವರ ಮುಖಾವಲೋಕನವನ್ನು ಸಹ ಮಾಡಲಿಕ್ಕಿಲ್ಲ. ನನ್ನ ಮನಸ್ಸಿನೊಳಗಿನ ವಿಚಾರಗಳು ಅನ್ಯರಿಗೆ ಗೊತ್ತಾಗುವು ಮಹಾರಾಜ, ನನ್ನ ತಾಯಿಯೆಂದರೆ ನನ್ನ ಸರ್ವಸ್ವವು; ನನ್ನ ತಾಯಿಯು ನನ್ನ ಪಂಚಪ್ರಾಣವು. ನನ್ನ ತಾಯಿಯ ನನ್ನನ್ನು ಸಂರಕ್ಷಿಸುವಾಗ ಮಣ್ಣಿಗೆ ಮಣ್ಣು ಕೂಡಿದಳು. ಅಂಥವಳ ದ್ರೋಹವನ್ನು ಬಗೆದು ನಾನು ನಿಮ್ಮನ್ನು ಕೂಡಿಕೊಂಡೆನು.

ಮುಂದೆ ಆತನಿಂದ ಮಾತಾಡುವದಾಗಲೊಲ್ಲದು, ಆತನು ಸುಮ್ಮನೆ ಕುಳಿತುಕೊಂಡನು. ಆಮೇಲೆ ಮತ್ತೆ ಅವರು ರಾಮರಾಜನನ್ನು ಕುರಿತು-ಸರಕಾರ್- ಇನ್ನು ಹೇಳುವದೇನು ! ನೀವು ವಿಚಾರಮಾಡಿರಿ, ನನ್ನನ್ನು ವಿಜಾಪುರಕ್ಕೆ ಕಳಿಸುವದಾದರೆ ಕಳಿಸಿಬಿಡಿರಿ. ನೀವು ನನಗೆ ಆಶ್ರಯಕೊಟ್ಟು ಇಡಿಯ ರಾಜ್ಯದ ಮೇಲೆ ಸಂಕಟವನ್ನಾದರೂ ಯಾಕೆ ತಂದುಕೊಳ್ಳುತ್ತೀರಿ ! ಸರ್ವಥಾ ತಂದುಕೊಳ್ಳಬೇಡಿರಿ. ನನ್ನಿಂದ ನಿಮಗೆ ಅಷ್ಟು ಪ್ರಯೋಜನವಾಗದು. ಯಾರಿಗೆ ಗೊತ್ತು, ಮುಂದೆ ಎಲ್ಲಿಯಾದರೂ ನನ್ನ ಪ್ರಾಮಾಣಿಕತನದ ಬಗ್ಗೆ ನಿಮಗೆ

ಸಂಶಯ ಉತ್ಪನ್ನವಾದರೆ, ಕೆಲಸವೇ ಮುಗಿದು ಹೋಯಿತು ? ಆಮೇಲೆ ಇತ್ತಕಡೆಯಿಂದಲೂ ಅತಂತ್ರನು, ಅತ್ತಕಡೆಯಿಂದಲೂ ಅತಂತ್ರನು ಆಗುವೆನು. ಈವೊತ್ತೇ ನಿಮ್ಮ ಮನಸ್ಸಿಗೆ ಬಂದಂತೆ ಮಾಡಿಬಿಡಿರಿ. ನನಗೆ ಪ್ರಾಯಶ್ಚಿತ್ತವಾಗಿಬಿಟ್ಟರೆ, ಮುಂದೆ ನನ್ನ ವಿಷಯವಾಗಿ ಶಂಕಿಸಲಿಕೆ ಯಾರಿಗೂ ಆಸ್ವದವಾದರೂ ಉಳಿಯಲಿಕ್ಕಿಲ್ಲ..... ಎಂದು ನುಡಿಯುತ್ತಿರಲು, ರಾಮರಾಜನು ನಡುವೇ ಬಾಯಿಹಾಕಿ-ಕ್ಷತ್ರಿಯರು ಒಮ್ಮೆ ಬೆನ್ನಿಗೆ ಹಾಕಿಕೊಂಡರೆ, ಬೆನ್ನು ಬಿದ್ದವನು ವೈರಿಯಾಗಿದ್ದರೂ ಆತನ ಉಪೇಕ್ಷೆಯಾಗಲಾರದು. ಆತನು ಮೃತ್ಯುವಿನ ಮುಖಕ್ಕೆ ಎಂದೂ ಬೀಳನು; ಅಂದಬಳಿಕ ನೀವಂತು ನಾನು ಕರೆದಿದ್ದರಿಂದಲೇ ಅಲ್ಲ, ಆಗ್ರಹದಿಂದ ಕರೆದದ್ದರಿಂದ ನನ್ನ ಕಡೆಗೆ ಬಂದವರು. ಇಂಥವರನ್ನು ಇನ್ನು ನಾನು ಶತ್ರುವಿಗೆ ಒಪ್ಪಿಸಬಹುದೋ ? ಇಂಥ ಸಂಶಯವಾದರೂ ನಿಮ್ಮ ಮನಸ್ಸಿನಲ್ಲಿ ಹ್ಯಾಗೆ ಉತ್ಪನ್ನವಾಯಿತು ? ಛೇ, ಛೇ, ಇಂಥ ಅಂಜಬುರುಕುತನವು ನನ್ನಿಂದ ಎಂದೂ ಆಗಲಿಕ್ಕಿಲ್ಲ. ನಿಮ್ಮ ಮೇಲೆ ನನ್ನ ಸಂಪೂರ್ಣ ಪ್ರೇಮವಿರುತ್ತದೆ, ನೀವು ನನಗೆ ಹೊಟ್ಟಿಯ ಮಗನಂತೆ ಕಾಣುವದರಿಂದ, ನಾನು ಇಷ್ಟು ಆಗ್ರಹಮಾಡಿ ನಿಮ್ಮನ್ನು ನನ್ನ ಕಡೆಗೆ ಬರಮಾಡಿಕೊಂಡು ನೌಕರಿಗೆ ಇಟ್ಟುಕೊಂಡಿರುತ್ತೇನೆ, ಯಾವಾಗಲೂ ನೀವು ನನ್ನ ಬಳಿಯಲ್ಲಿಯೇ ಇರಬೇಕೆಂದು ನಿಮ್ಮನ್ನು ಅಂಗರಕ್ಷಕರನ್ನಾಗಿ ನಿಯಮಿಸಿ ಕೊಂಡಿರುವೆನು. ಇನ್ನು ನಾನು ನಿಮಗೆ ಹೆಚ್ಚಿಗೆಯೇನು ಹೇಳಲಿ ? ಇಂಥ ನಿಮ್ಮನ್ನು ನಾನು ಬಾದಶಹನಿಗೆ ಒಪ್ಪಿಸುವೆನೆ? ಇದೆಂಥ ನಿಮ್ಮ ತಿಳುವಳಿಕೆಯು? ತಿರುಗಿ ನನ್ನಮುಂದೆ ಇಂಥ ಮಾತು ಆಡಬೇಡಿರಿ, ಎಂದೂ ಮಾತಾಡಬೇಡಿರಿ. ನನ್ನ ರಾಜ್ಯದ ಮೇಲೆ ಬೇಕಾದ ಪ್ರಸಂಗ ಬರಲಿ, ಅದನ್ನು ನೋಡಿಕೊಳ್ಳಲಿಕ್ಕೆ ನಾನು ಸಮರ್ಥನಿದ್ದೇನೆ. ಈ ಮುಸಲ್ಮಾನ ರಾಜ್ಯಗಳು ನಮ್ಮ ಸುತ್ತಮುತ್ತ ಮುತ್ತಿಕೊಂಡಿರುವಾಗ, ಹಿಂದು ರಾಜ್ಯವನ್ನು ನಾವು ಈ ಮುಸಲ್ಮಾನ ಬಾದಶಹರ ಗದರಿಕೆಗೆ ಬೆದರಿ ಸಂರಕ್ಷಿಸಿಕೊಂಡಿರುವೆವೋ ? ಛೇ ಛೇ! ಇಂಥ ವಿಚಾರವನ್ನು ಸಹ ಮನಸ್ಸಿನಲ್ಲಿ ತಂದುಕೊಳ್ಳಬೇಡಿರಿ. ಇನ್ನು ಮೇಲೆ ನೀವು ಹಿಂದೂ ರಾಜರ ನೌಕರರಾಗಿರುತ್ತೀರಿ. ಹಿಂದುಗಳೇ ಆಗಿರುತ್ತೀರಿ, ನಾವು ಇನ್ನು ನಿಮ್ಮ ವಿಷಯವಾಗಿ ಅಭಿಮಾನಪಡುವಂತೆ, ನೀವಾದರೂ ನಮ್ಮ ವಿಷಯವಾಗಿ ಅಭಿಮಾನಪಡಿದಿರಿ; ಮತ್ತು ನಿಮ್ಮ ವಶಕ್ಕೆ ನಾನು ಈಗ ಕೊಡಬೇಕಾಗಿರುವ ಪಠಾಣ ಸೈನ್ಯವನ್ನು ಇನ್ನಿಷ್ಟು ಹೆಚ್ಚಿಸಿರಿ. ಬೇರೆ ಸೈನ್ಯಗಳನ್ನೂ ವ್ಯವಸ್ಥೆಗೊಳಿಸಿರಿ. ಇನ್ನು ಹಿಂದೂ ರಾಜ್ಯವನ್ನು ರಕ್ಷಿಸುವ ವಿಚಾರಗಳು ನಿಮ್ಮ ಮನಸ್ಸಿನಲ್ಲಿ ಸ್ಥಿರವಾಗಲಿ. ಬಾದಶಹರು ನಿಮ್ಮನ್ನು ಅವಮಾನಗೊಳಿಸಿದಂತೆ

ಇಲ್ಲಿ ಯಾರೂ ನಿಮ್ಮನ್ನು ಅವಮಾನಗೊಳಿಸಲಾರರು-ಎಂದು ಹೇಳಿದನು. ಇದನ್ನೆಲ್ಲ ರಣಮಸ್ತಖಾನನು ಸುಮ್ಮನೆ ಕೇಳಿಕೊಂಡು, ಕೃತಜ್ಞತಾಪೂರ್ವಕವಾಗಿ ಸವಾಧಾನವನ್ನು ಪ್ರಕಟಿಸಿ, ರಾಮರಾಜನ ಅಪ್ಪಣೆಯನ್ನು ಪಡೆದು ಹೊರಟುಹೋದನು.

* * * *

೨೫ನೆಯ ಪ್ರಕರಣ

ನಿಗ್ಗರದ ಉತ್ತರ

ಗುರುತ್ವಾಕರ್ಷಣದ ವಿರುದ್ಧವಾಗಿ ಮೇಲಕ್ಕೇರಿದ ಕಲ್ಲು ಕೆಳಕ್ಕೆ ಬೀಳತಕ್ಕದ್ದೇ. ಅದರಂತೆ ಬಹುಜನರ ವಿರುದ್ಧವಾಗಿ ಏರಿದ ಮನುಷ್ಯನು ಎಂದಾದರೊಂದು ದಿನ ಕೆಳಗಿಳಿಯತಕ್ಕ ಸಂಬಂಧವು ವಿಶೇಷವಾಗಿರುವದು. ಈ ಮಾತು ರಣಮಸ್ತಖಾನನ ಸಂಬಂಧದಿಂದ ವಿಜಾಪುರದ ದರ್ಬಾರದಲ್ಲಿ ನಿಜವಾಯಿತು. ಒಬ್ಬ ಸರ್ವಸಾಧಾರಣ ಸೈನಿಕನಿಂದ ಪ್ರತ್ಯಕ್ಷ ಬಾದಶಹನವರೆಗೆ ಎಲ್ಲರೂ ರಣಮಸ್ತಖಾನನ ಮೇಲೆ ಹಲ್ಲು ಕಡಿಯಹತ್ತಿದರು. ಈಗ ಎಷ್ಟೋ ದಿವಸಗಳಿಂದ ನಮ್ಮ ಬಾದಶಹನು ವಿಜಯನಗರದ ರಾಜ್ಯವನ್ನು ಮಣ್ಣು ಗೂಡಿಸುವದಕ್ಕಾಗಿ, ಅಹಮ್ಮದನಗರ ಗೋವಳಕೊಂಡಗಳ ಬಾದಶಹರ ಸಂಗಡ ನಡಿಸಿದ ಒಳಸಂಚು ಒತ್ತಟ್ಟಿಗುಳಿದು, ತಿರುಗಿ ರಾಮರಾಜನೇ ವಿಜಾಪುರದ ಮೇಲೆ ಸಾಗಿಬರುವ ಪ್ರಸಂಗವು ಒದಗಿತೆಂದು ಎಲ್ಲರೂ ಸಂತಾಪಗೊಂಡರು. ರಣಮಸ್ತಖಾನನಿಗೆ ನಮ್ಮ ರಾಜ್ಯದೊಳಗಿನ ಎಲ್ಲ ಹುಳುಕುಗಳೂ, ನಮ್ಮ ಬಾದಶಹರು ಬೇರೆ ಬಾದಶಹರೊಡನೆ ನಡಿಸಿರುವ ಎಲ್ಲ ಒಳಸಂಚುಗಳೂ ಗೊತ್ತಿರುವದರಿಂದ, ರಾಮರಾಜನಿಗೆ ದೊಡ್ಡ ಸಹಾಯವಾಯಿತೆಂದು ಅವರುಮಾತಾಡಿಕೊಳ್ಳಹತ್ತಿದರು; ಆದರೂ ಈ ಸಂಧಿಯಲ್ಲಿ ತಾವು ವಿಜಯನಗರದ ಮೇಲೆ ದಂಡೆತ್ತಿ ಹೋಗಿ ರಾಮರಾಜನ ಮಗ್ಗಲು ಮುರಿಯಬೇಕೆಂದು ವಿಜಾಪುರದ ದಂಡಾಳುಗಳು ಆಡಹತ್ತಿದರು. ಹೀಗಿರುವಾಗ, ಕುಂಜವನದಲ್ಲಿದ್ದ ರಣಮಸ್ತಖಾನನ ತಾಯಿಯು ಒಮ್ಮಿಂದೊಮ್ಮೆ ಇಲ್ಲದ ಹಾಗಾದಳೆಂಬ ಸುದ್ದಿಯು ವಿಜಾಪುರಕ್ಕೆ ಹೋಯಿತು. ಅದನ್ನು ಕೇಳಿ ಜನರ ತರ್ಕವಿತರ್ಕಗಳಿಗೆ ಆರಂಭವಾಯಿತು. ರಾಮರಾಜನೇ ತನ್ನ ಬಂಗಾರದವರಲ್ಲಿ ಯೊಬ್ಬಳನ್ನೂ, ಆಕೆಯ ಮಗನನ್ನೂ ಯುಕ್ತಿಯಿಂದ ಬಿಜಾಪುರದ ರಾಜ್ಯದಲ್ಲಿ ಸೇರಿಸಿ, ಅಲ್ಲಿಯ ಗುಪ್ತಸಂಗತಿಯನ್ನು ತಿಳಿಕೊಳ್ಳಲಿಕ್ಕೆ ಇಷ್ಟೆಲ್ಲ ತಂತ್ರವನ್ನು ರಚಿಸಬಹುದೆಂದು ಜನರು ತರ್ಕಿಸಹತ್ತಿದರು. ಇಂಥ ಹಲವು ತರ್ಕ ವಿತರ್ಕಗಳೂ ಸಂಭವಾಸಂಭವದ ಸುದ್ದಿಗಳು ಊರತುಂಬ ಹಬ್ಬಿ, ಬಾದಶಹನ

ಕಿಮಿಯವರೆಗೆ ಮುಟ್ಟಿದವು; ಈ ಪ್ರಸಂಗದಲ್ಲಿ ಕೈಗಾದರೆ ನಮ್ಮದಿಷ್ಟೇ ಅಲ್ಲ, ಎಲ್ಲಮುಸಲ್ಮಾನ ಬಾದಶಹರ ಗೌರವವೇ ನಷ್ಟವಾಗಿ. ಬಾದಶಾಹಿಗಳು ಮುಳುಗುವ ಪ್ರಸಂಗ ಒದಗಬಹುದೆಂದು ಬಹುಜನರು ಬಾದಶಹನಿಗೆ ಸ್ಪಷ್ಟವಾಗಿ ಪ್ರತಿಪಾದಿಸಹತ್ತಿದರು. ಬಾದಶಹನಾದರೂ ತನ್ನ ಜನರ ಯುದ್ಧೋತ್ಸಾಹವನ್ನು ನೋಡಿ, ಮನಸ್ಸಿನಲ್ಲಿ ಸಂತೋಷಪಟ್ಟನು. ಆತನು ವಿಜಯನಗರದ ರಾಜ್ಯವನ್ನು ಮುಳುಗಿಸುವದಕ್ಕಾಗಿ ಬಹು ದಿವಸಗಳಿಂದ ಕಪಟೋಪಾಯವನ್ನು ಯೋಚಿಸಿದ್ದು, ಆ ಉಪಾಯಗಳೆಲ್ಲ ಸಿದ್ಧಿಸುತ್ತ ಬಂದದ್ದರಿಂದ, ಈಗ ಆತನೊಬ್ಬನೆ ವಿಜಯನಗರದ ರಾಜ್ಯವನ್ನು ನಾಶಮಾಡಬಹುದಾಗಿತ್ತು; ಆದರೂ ಆ ದೂರ್ತನಾದ ಬಾದಶಹನು ವಿಜಯನಗರದ ಪ್ರಚಂಡ ಸೈನ್ಯದ ಕಡೆಗೆ ನೋಡಿ, ಅಪ್ಪಿತಪ್ಪಿ ತನಗೆ ಅಪಜಯವಾದರೆ ತನ್ನ ಪರಿಣಾಮವು ನೆಟ್ಟಗಾಗಲಿಕ್ಕಿಲ್ಲವೆಂದು ತಿಳಿದು, ಉಳಿದ ಇಬ್ಬರು ಬಾದಶಹರನ್ನು ತನ್ನ ಕಡೆಗೆ ಮಾಡಿಕೊಳ್ಳುವ ಎತ್ತಿಗಡೆಯನ್ನು ಮಾಡತೊಡಗಿದ್ದನು. ಸುದೈವದಿಂದ ಆತನ ಯತ್ನವು ಸಫಲವಾಗುವ ಯೋಗವು ಸಮೀಪಿಸತೊಡಗಿತ್ತು. ಆತನು ಗೋವಳಕೊಂಡ, ಅಹಮ್ಮದನಗರಗಳ ಬಾದಶಹರಿಗೆ ತನ್ನ ವಕೀಲರ ಮುಖಾಂತರವಾಗಿ- “ಈ ಪ್ರಸಂಗದಲ್ಲಿ ನೀವು ನನ್ನ ಮಾತನ್ನು ದುರ್ಲಕ್ಷಿಸಬಾರದೆಂದು ನಿಮಗೆ ನಾನು ಹೇಳಿಕೊಳ್ಳುವೆನು, ನಮ್ಮಲ್ಲಿ ಒಕ್ಕಟ್ಟು ಇಲ್ಲದ್ದರಿಂದಲೇ ವಿಜಯನಗರದ ಅರಸರು ನಮ್ಮ ಎದೆಯಮೇಲೆ ಕುಳಿತಂತಾಗಿರುತ್ತದೆ. ನಾವು ಒಕ್ಕಟ್ಟಿನಿಂದ ನಡೆದಿದ್ದರೆ ಕಾಫರರ ಆ ರಾಜ್ಯವು ಇಷ್ಟುಹೊತ್ತಿಗೆ ನಾಮಶೇಷವಾಗುತ್ತಿತ್ತು. ರಾಮರಾಜನಿಂದ ಈವೊತ್ತಿನವರೆಗೆ ನಮಗಾದ ಅಪಮಾನವನ್ನೂ, ನಮ್ಮ ಪ್ರಜೆಗಳಿಗಾದ ಪೀಡೆಯನ್ನೂ ನೆನಪಿಗೆ ತಂದುಕೊಳ್ಳೋಣ, ಅದೆಲ್ಲದರ ಸೇಡು ತೀರಿಸಿಕೊಂಡು ಇಸ್ಲಾಮಿಗೆ ತಖ್ತೆಗಳ ಗೌರವ ಕಾಯ್ದುಕೊಳ್ಳುವ ಇಚ್ಛೆಯು ತಮ್ಮಲ್ಲಿದ್ದರೆ, ನಮ್ಮ ಒಡಕುಗಳನ್ನೆಲ್ಲ ಮರೆತು, ಈಗ ನಾವು ಒಕ್ಕಟ್ಟಿನಿಂದ ನಡೆಯಲಿಕ್ಕೆಬೇಕು. ನಾವು ಮೂವರು ಒಕ್ಕಟ್ಟಾದರೆ, ಸಂಪತ್ತಿನಿಂದ ತುಂಬಿತುಳುಕುವ ವಿಜಯನಗರವನ್ನು ಸಲಿಯುವದೂ, ವಿಸ್ತಾರವಾಗಿ ಬೆಳೆದ ಆ ವಿಜಯನಗರದ ರಾಜ್ಯವನ್ನು ನಮ್ಮೊಳಗೆ ಬೇಕಾದಹಾಗೆ ಹಂಚಿಕೊಳ್ಳುವದೂ ಅಸಾಧ್ಯವಲ್ಲ. ಈ ಸಂಬಂಧದಿಂದ ನಾವು ಮೂವರು ಒತ್ತಟ್ಟಿಗೆ ಪ್ರತ್ಯಕ್ಷ ಕೂಡಿ ಆಲೋಚಿಸುವದು ನೆಟ್ಟಗೆ. ಆ ಯೋಗವನ್ನು ತಂದುಕೊಳ್ಳಲಿಕ್ಕೆ ನಾನು ಸಿದ್ಧನಿದ್ದೇನೆ. ನೀವು ಬರಹೇಳಿದರೆ ನಿಮ್ಮಲ್ಲಿಗೆ ನಾನು ಬರುವೆನು. ನೀವು ನಮ್ಮಲ್ಲಿಗೆ ಬಂದರೂ ಸರಿಯೇ. ಬೇರೆ ಯಾರ ರಾಜ್ಯದಲ್ಲಾದರೂ ನಾವು ಮೂವರು ಒತ್ತಟ್ಟಿಗೆ ಕೂಡೋಣವೆಂದರೆ. ಅದಕ್ಕೂ ನಾನು ಒಪ್ಪಿಕೊಳ್ಳುವೆನು,

ಆದರೆ ಒಮ್ಮೆ ನಾವೆಲ್ಲರು ಒತ್ತಟ್ಟಿಗೆ ಕೂಡಬೇಕು” ಎಂದು ಹೇಳಿಕಳುಹಿಸಿದನು. ಬಾದಶಹನ ಅಂತಃಕರಣ ಪೂರ್ವಕವಾದ ಈ ವಿನಯೋಕ್ತಿಗಳನ್ನು ಕೇಳಿ ಅಹಮದನಗರ ಗೋವಳಕೊಂಡಗಳ ಬಾದಶಹರು ಒಕ್ಕಟ್ಟು ಬೆಳೆಸಲಿಕ್ಕೆ ಸಿದ್ಧರಾದರು.

ಹೀಗೆ ಎಲ್ಲ ಕಡೆಯಿಂದಲೂ ಅನುಕೂಲತೆಯು ತೋರಿತು. ವಿಜಾಪುರದವರಂತು ಯುದ್ಧಕ್ಕೆ ಒಂದೇಸಮನೆ ಆತುರಪಡುತ್ತಿದ್ದರು. ಅವರು ರಾಮರಾಜನು ಬಾದಶಹನ ಪತ್ರಕ್ಕೆ ಎದುರುತ್ತರವನ್ನು ಕೊಟ್ಟು ಬಾದಶಹನನ್ನು ಸಿಟ್ಟಿಗೆಬ್ಬಿಸಬೇಕೆಂದು ಇಚ್ಛಿಸುತ್ತಿದ್ದರು. ಹೀಗಿರುವಾಗ ರಾಮರಾಜನು ರಣಮಸ್ತಖಾನನನ್ನು ನಿಮಗೆ ಒಪ್ಪಿಸಲಿಕ್ಕೆ ಬರುವದಿಲ್ಲೆಂದು ಸಪಷ್ಟವಾಗಿ ಉತ್ತರವನ್ನು ಬರೆದನು. ಅದನ್ನು ನೋಡಿ ವಿಜಾಪುರದ ದಂಡಾಳುಗಳು ಹಿಗ್ಗಿದರು. ಬಾದಶಹನು ಸಂತಾಪಗೊಂಡನು. ಆತನು ಪುನಃ ಅಹಮದನಗರ-ಗೋವಳಕೊಂಡಗಳ ಬಾದಶಹರ ಕಡೆಗೆ ವಕೀಲರನ್ನು ಕಳಿಸಿ, ಇನ್ನು ಯುದ್ಧ ಪ್ರಸಂಗ ಒದಗುವದು ನಿಶ್ಚಯವಾದ್ದರಿಂದ ನಾವೆಲ್ಲರೂ ದೂರದೃಷ್ಟಿಯಿಂದ ನಡಕೊಳ್ಳುವದು ಅವಶ್ಯವೆಂದು ಹೇಳಿ ಕಳುಹಿಸಿದನು. ಅದಕ್ಕೆ ಅವರಿಬ್ಬರು ಬಾದಶಹರೂ ಒಪ್ಪಿಕೊಳ್ಳುವ ಸಂಭವ ತೋರಿದ್ದರಿಂದ ವಿಜಾಪುರದ ಬಾದಶಹನು ರಾಮರಾಜನಿಗೆ ಕಟ್ಟಕಡೆಗೆ ಬಂದಿರುತ್ತಾನೆ ಇಂಥ ಮನುಷ್ಯನಿಗೆ ನೀವು ಆಶ್ರಯಕೊಡುವದೆಂದರೆ, ಬುದ್ಧಿಪೂರ್ವಕವಾಗಿ ನಮ್ಮೊಡನೆ ಇದ್ದ ನಿಮ್ಮ ಸ್ನೇಹ ಸಂಬಂಧವನ್ನು ಮುರಿಯೋಣವೆಂದು ನಾವು ತಿಳಿದುಕೊಳ್ಳುತ್ತೇವೆ. ಇಂಥ ವಿಚಾರಕ್ಕೆ ನೀವು ಹೋದವರಲ್ಲೆಂಬುದನ್ನು ನಾವು ಬಲ್ಲೆವು. ಆದರೂ ನಿಮ್ಮ ಕೃತಿಯಿಂದ ಹಾಗೆ ಭಾಸವಾಗುತ್ತದೆ. ಹಿಂದಕ್ಕೆ ಇದೇ ರಣಮಸ್ತನೇ ನಿಮ್ಮ ದರ್ಬಾರದಲ್ಲಿ ನಿಮ್ಮ ಅಪಮಾನ ಮಾಡಿದನೆಂದು ನೀವೇ ಬರೆದಿದ್ದೀರಿ. ನಮ್ಮ ಗೌರವವನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ರಣಮಸ್ತಖಾನನ ಕೃತಿಯು ಯೋಗ್ಯವಿದ್ದರೂ, ನಿಮ್ಮ ಸ್ನೇಹಸಂಬಂಧವನ್ನು ಕಾಯ್ದುಕೊಳ್ಳುವದಕ್ಕಾಗಿ ನಾವು ಆಗ ನಮ್ಮ ದರ್ಬಾರದಲ್ಲಿ ರಣಮಸ್ತಖಾನನ ಅಪಮಾನಮಾಡಿ; ಆತನ ಅಧಿಕಾರವನ್ನು ಕಸಿದುಕೊಂಡೆವು. ಈ ಸಂಗತಿಯು ನೀವು ಅರಿಯದ್ದಲ್ಲ, ಹೀಗಿದ್ದು, ನಿಮ್ಮ ಸಲುವಾಗಿ ನಮ್ಮಿಂದಾದ ಅಪಮಾನದಿಂದ ರಣಮಸ್ತನು ನಮ್ಮಮೇಲೆ ತಿರುಗಿಬಿದ್ದು ನಿಮ್ಮ ಕಡೆಗೆ ಬರಲು, ನೀವು ಆತನಿಗೆ ಆಶ್ರಯಕೊಡುವದು ವಿಚಿತ್ರವಲ್ಲವೆ ? ನಾವು ಪ್ರತ್ಯಕ್ಷ ಪತ್ರ ಬರೆದು ರಣಮಸ್ತಖಾನನನ್ನು ಶಿಕ್ಷಿಸುವದು ಅವಶ್ಯವಿರುತ್ತದಾದ್ದರಿಂದ ಆತನನ್ನು ನಮಗೆ ಒಪ್ಪಿಸಿರೆಂದು ಕೇಳಿಕೊಳ್ಳಲು, ನೀವು

ಹಾಗೆವೂಡದೆ ರಣಮಸ್ತನಿಗೆ ಆಶ್ರಮ ಕೊಟ್ಟಿರಿ; ಇದರ ಇಂಗಿತವೇನಿರಬಹುದೆಂಬದನ್ನು ನೀವೇ ವಿಚಾರಮಾಡತಕ್ಕದ್ದು ! ನಿಮ್ಮ ಉದ್ದೇಶವೇನೇ ಇರಲಿ. ನಮ್ಮ ನಿಮ್ಮ ಸ್ನೇಹ ಸಂಬಂಧಕ್ಕೆ ಲಕ್ಷ್ಯಗೊಟ್ಟು ನಮ್ಮ ಇಸಮನ್ನು ನಮಗೆ ಒಪ್ಪಿಸತಕ್ಕದ್ದು. ನೀವು ಹೀಗೆ ಮಾಡದಿದ್ದರೆ, ನಮ್ಮ ನಿಮ್ಮೊಳಗಾದ ಕರಾರು ನಿಮ್ಮ ಕೃತಿಯಿಂದ ಮುರಿದ ಹಾಗಾದವೆಂದು ತಿಳಿದು, ನಾವೇ ವಿಜಯನಗರದ ತನಕ ಬಂದು, ನಮ್ಮ ಇಸಮನ್ನು ಹಿಡಿಕೊಂಡು ಹೋಗಬೇಕಾಗುವದು. ಆತನನ್ನು ನಿಮ್ಮ ಆಶ್ರಯದಲ್ಲಿರಗೊಟ್ಟರೆ. ನಮ್ಮ ಗೌರವಕ್ಕೆ ಅಲ್ಲ, ಬೇರೆ ಹಲವು ಸಂಗತಿಗಳ ಗೌರವಕ್ಕೆ ಬಾಧೆ ಬರುತ್ತದೆ. ಹಾಗೆ ಗೌರವಕ್ಕೆ ಬಾಧೆತರಲು ನಾವು ಇಚ್ಛಿಸುವದಿಲ್ಲ. ಆದ್ದರಿಂದ ಈ ಪತ್ರವು ಮುಟ್ಟಿದ ಒಂದು ವಾರದೊಳಗೆ ರಣಮಸ್ತನನ್ನು ನಮಗೆ ಒಪ್ಪಿಸಬೇಕು. ಒಪ್ಪಿಸದಿದ್ದರೆ ನಮ್ಮ ಮನಸ್ಸಿಗೆ ಬಂದಂತೆ ನಾವು ಮಾಡುವೆವು. ನಿಮ್ಮ ಇಷ್ಟವಿದ್ದಂತೆಯಂತೂ ನೀವು ಮಾಡೇಮಾಡುವಿರಿ.

ಈ ಮೇರೆಗೆ ಸ್ಪಷ್ಟವಾಗಿ ಬರೆದ ಪತ್ರವು ರಾಮರಾಜನ ಕೈಸೇರಿತು. ಅದನ್ನು ಓದಿ ರಾಮರಾಜನು ಗಹಗಹಿಸಿ ನಕ್ಕು. ಕೂಡಲೆ ರಣಮಸ್ತಖಾನನನ್ನು ಕರೆಸಿ. ಅದನ್ನು ಆತನ ಕೈಯಲ್ಲಿ ಕೊಟ್ಟನು. ರಣಮಸ್ತನು ಅದನ್ನು ಓದಿ ಅತ್ಯಂತ ಖಿನ್ನನಾಗಿ, ರಾಮರಾಜನನ್ನು ಕುರಿತು-ಸಹಕಾರ್, ನನ್ನಂಥ ಯೇಕಚ್ಚಿತ ಮನುಷ್ಯನ ಸಲುವಾಗಿ ತಾವು ತಮ್ಮ ಮೇಲೆಯೂ, ತಮ್ಮ ರಾಜ್ಯದ ಮೇಲೆಯೂ ಸಂಕಟವನ್ನು ಯಾಕೆ ತಂದುಕೊಳ್ಳುವಿರಿ ! ನನ್ನ ಅಪರಾಧಕ್ಕಾಗಿ ಬಾದಶಹರು ನನಗೆ ದೇಹಾಂತ ಪ್ರಾಯಶ್ಚಿತ್ತ ಕೊಡುವದೇ ಯೋಗ್ಯವಾಗಿರುವದು. ನನ್ನ ಯೋಗದಿಂದ ನಿಮ್ಮ ರಾಜ್ಯದ ಮೇಲೆ ಇಂಥ ಕಠಿಣ ಪ್ರಸಂಗ ಒದಗುವದು ಇಷ್ಟವಾದದ್ದಲ್ಲ. ಬಾದಶಹನಿಗೆ ಏನಾದರೂ ನೆವವು ಬೇಕಾಗಿತ್ತು. ಆತನು ಈವೊತ್ತಿನವರೆಗೆ ಇಬ್ಬರು ಬಾದಶಹರೊಡನೆ ಗುಪ್ತಾಲೋಚನೆಗಳನ್ನು ನಡಿಸಿ ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿರುವದರಿಂದ. ನಿಮ್ಮ ಮೇಲೆ ಯುದ್ಧಕ್ಕೆ ಬರಲು ಆತುರಪಡುತ್ತಿರುವನು. ಇಂಥ ಪ್ರಸಂಗದಲ್ಲಿ ಎಲ್ಲ ಗುಟ್ಟನ್ನು ಬಲ್ಲ ನಾನು ನಿಮ್ಮನ್ನು ಕೂಡಿಕೊಳ್ಳಲು, ಬಾದಶಹನು ಹ್ಯಾಗೆ ಸಹಿಸಿಯಾನು ? ಆತನು ನನ್ನ ಮೇಲೆ ಸಿಟ್ಟಾಗದೆ ಯಾಕೆ ಬಿಟ್ಟಾನು ? ಹ್ಯಾಗೂ ನನ್ನ ಯೋಗದಿಂದ ಯುದ್ಧಕ್ಕೆ ಆಸ್ಪದವು ದೊರೆಯುವ ಹಾಗಿದೆ. ಆದ್ದರಿಂದಲೇ ಬಾದಶಹನು ಇಷ್ಟು ನಿಷ್ಕುರತನದಿಂದ ಪತ್ರವನ್ನು ಬರೆದಿದ್ದಾನೆ. ಆದರೆ ನೀವು ಆ ಪತ್ರವನ್ನು ನಿರಾಕರಿಸುವದು ನನಗೆ ನೆಟ್ಟಗೆ ಕಾಣುವದಿಲ್ಲ. ನನ್ನೊಬ್ಬನ ಪ್ರಾಣಹಾನಿಯಿಂದ

ಸಾವಿರಾರು ಜನರ ಪ್ರಾಣವನ್ನು ಉಳಿಸುವದು ನ್ಯಾಯವು. ಇನ್ನು ವಿಚಾರಪುರದ ಬಾದಶಹನಿಗಾಗಲಿ, ಬೇರೆ ಇಬ್ಬರು ಬಾದಶಹರಿಗಾಗಲಿ, ಆ ಮೂವರು ಒಟ್ಟುಗೂಡಿದ್ದರಿಂದಾಗಲಿ, ನೀವು ಅಂಜುವಿರೆಂದು ನಾನು ಹೇಳುವದಿಲ್ಲ. ಇನ್ನಿಬ್ಬರು ಬಾದಶಹರು ಒಟ್ಟುಗೂಡಿ ಬಂದರೂ ಅವರೆಲ್ಲರನ್ನು ಮುರಿಯುವದಕ್ಕೆ ನೀವು ಸಮರ್ಥರಿರುತ್ತೀರಿ, ಆ ಐವರೂ ಬಾದಶಹರು ಒಟ್ಟುಗೂಡಿ ನಾಲ್ಕು ಕಡೆಯಿಂದ ನಿಮ್ಮ ಮೇಲೆ ಏರಿಬಂದರೂ ಅವರೆಲ್ಲರನ್ನು ಗೊತ್ತಿಗೆ ಹಚ್ಚುವಷ್ಟು ಸೈನ್ಯದ ಸಿದ್ಧತೆಯು ನಿಮ್ಮಲ್ಲಿರುತ್ತದೆ. ನೀವು ಎಳ್ಳಷ್ಟು ಹೆದರುವ ಕಾರಣವಿಲ್ಲ. ನಿಮ್ಮ ಸೈನ್ಯವು ಸಂಪೂರ್ಣ ಸಿದ್ಧವಾಗಿರುವದೆಂಬದರಲ್ಲೇನೂ ಸಂಶಯವಿಲ್ಲ. ಇದಲ್ಲದೆ. ನಮ್ಮ ವಿಚಾರಪುರದ ಸೈನ್ಯದಲ್ಲಿಯ ದೋಷಗಳು ನನಗೆ ಗೊತ್ತಿರುವದರಿಂದ, ಯಾವ ಕಾಲಕ್ಕೆ ಹ್ಯಾಗೆ ಅದನ್ನು ಎದುರಿಸಬೇಕು. ಯಾವಸ್ಥಳದಲ್ಲಿ ಹೇಗೆ ಅದನ್ನು ಹೊಡೆಯಬೇಕು ಎಂಬುದರ ಮರ್ಯಾದೆ ನನಗೆ ಗೊತ್ತಿರುತ್ತದೆ. ಹೀಗೆ ಮರ್ಯಾದೆವರಿತು ಯುದ್ಧಮಾಡಿದರೆ, ಮೂವರು ಬಾದಶಹರೇ ಯಾಕೆ, ಐವರು. ಏಳುಮಂದಿ ಬಾದಶಹರು ಒಟ್ಟುಗೂಡಿ ಬಂದರೂ ಆಗುವದೆನು ? ಆದರೆ ನನ್ನನ್ನು ಬಾದಶಹರಿಗೆ ಒಪ್ಪಿಸುವದರಿಂದ ಎಲ್ಲ ಸಂಕಟಗಳ ನಿವಾರಣವಾಗುತ್ತಿದ್ದರೆ. ನಿವಾದರೂ ಯಾಕೆ ಆಗ್ರಹ ಮಾಡಬೇಕು ? ತಮ್ಮ ಸಲುವಾಗಿ ನಾನು ಮಾಡಬೇಕಾಗಿರುವ ಕೆಲಸವನ್ನು ಮಾಡಿಬಿಟ್ಟಿರುವೆನು. ಇನ್ನು ನಾನು ಹೋದರೂ.....

ಈ ಮೇರೆಗೆ ರಣಮಸ್ತಖಾನನು ನುಡಿಯುತ್ತಿರಲು, ರಾಮರಾಜನು ಆತನನ್ನು ಮುಂದಕ್ಕೆ ಮಾತನಾಡಗೊಡದೆ- “ನೀವು ಹೀಗೆ ಮಾತನಾಡಬೇಕೆಂದು ನಾನು ನಿಮ್ಮನ್ನು ಕರೆಸಿ ಪತ್ರವನ್ನು ಓದಗೊಟ್ಟಿರುವದಿಲ್ಲ. ಒಂದು ಮೋಜಿನ ಕಾಗದವೆಂದು ನಿಮ್ಮನ್ನು ಕರೆಸಿ ಪತ್ರವನ್ನು ತೋರಿಸಿದೆನು. ಏನಾದರೂ ಉತ್ತರವನ್ನು ಬರೆದು ಕಳಿಸೇನು. ಇಲ್ಲದಿದ್ದರೆ ಉತ್ತರವನ್ನೇ ಕಳಿಸಲಿಕ್ಕಿಲ್ಲ. ಪತ್ರ ತಂದವನನ್ನು ಪ್ರತಿಬಂಧದಲ್ಲಿರಿಸಿಬಿಟ್ಟೇನು. ನಿಮ್ಮಂಥವರನ್ನು ಬಾದಶಹನಿಗೆ ಒಪ್ಪಿಸುವದು ವಿಶ್ವಾಸಘಾತದ ಲಕ್ಷಣವಾಗಿರುತ್ತದೆ. ಬೆನ್ನುಬಿದ್ದವನನ್ನು ಹೊಟ್ಟೆಯ ಮಕ್ಕಳಂತೆ ನೋಡುವದು ನಮ್ಮ ಹಿಂದೂ ಜನರ ಶೀಲವಾಗಿರುವದು; ಇನ್ನು ಮೇಲೆ ಇಂಥ ಮಾತುಗಳನ್ನು ನೀವು ಆಡಲಾಗದು. ನಿಮ್ಮನ್ನು ನಾವು ನಮ್ಮವರೆಂದು ತಿಳಿದಿದ್ದೇವೆ” ಎಂದು ನುಡಿಯುತ್ತಿರಲು, ರಾಮರಾಜನಲ್ಲಿ ರಣಮಸ್ತಖಾನನ ವಿಷಯವಾಗಿ ಪುತ್ರಪ್ರೇಮವು ಉಕ್ಕಿಬರಲು, ಆತನು ರಣಮಸ್ತಖಾನನ ಎರಡು ಭುಜಗಳ ಮೇಲೆ ತನ್ನ ಕೈಗಳನಿಟ್ಟು ಅತ್ಯಂತ ವಾತ್ಸಲ್ಯದಿಂದ-ರಣಮಸ್ತ, ಯಾವ

ಕಾರಣದಿಂದಲೋ ಏನೋ, ನಿನ್ನನ್ನು ನೋಡಿದಕೂಡಲೆ ನನ್ನ ಪ್ರೇಮವು ಹೆಚ್ಚುತ್ತದೆ. ನಿನ್ನನ್ನು ನೋಡಿದಾಗಿನಿಂದ, ನೀನು ನನ್ನ ಬಳಿಯಲ್ಲಿರಬೇಕೆಂಬ ಇಚ್ಛೆಯು ನನ್ನಲ್ಲಿ ಉತ್ಪನ್ನವಾಗುತ್ತದೆ. ನೀನು ನಮ್ಮ ದರ್ಬಾರದಲ್ಲಿ ಅಂದು ಆ ಹುಡುಗಿಯ ಮೇಲುಗಟ್ಟಿ ಸಿಟ್ಟಿನಿಂದ ಮಾತಾಡಿದಾಗಿನಿಂದಂತು, ನಿನ್ನ ಮೇಲಿನ ನನ್ನ ಪ್ರೇಮವು ಹತ್ತುಪಟ್ಟು ಹೆಚ್ಚಾಯಿತು. ನಿನಗೆ ಜನ್ಮಕೊಟ್ಟ ತಂದೆಯೂ, ನಿನ್ನನ್ನು ಹಡೆದ ತಾಯಿಯೂ ಪರಮ ಧನ್ಯರೆಂದು ನಾನು ತಿಳಿಯುವೆನು, ಎಂದು ನುಡಿದನು. ರಾಮರಾಜನು ಇಷ್ಟು ಪ್ರೇಮದಿಂದ ಮಾತಾಡುತ್ತಿರುವಾಗ ದರ್ಬಾರದ ನೆನಪು ಮಾಡಿಕೊಡಲು, ಕೂಡಲೆ ರಣಮಸ್ತಖಾನನ ವೃತ್ತಿಯಲ್ಲಿ ಹೆಚ್ಚು ಕಡಿಮೆಯಾಯಿತು. ಆತನ ಹುಬ್ಬುಗಳು ಗಂಟಿಕ್ಕಿದವು. ಆತನು ತ್ರಸ್ತದೃಷ್ಟಿಯಿಂದ ನೆಲವನ್ನು ನೋಡ ಹತ್ತಿದನು. “ತಾನು ರಾಮರಾಜನ ಶಿರಸ್ಸನ್ನು ತಂದು ನಿನ್ನ ಲಗ್ನಮಾಡಿಕೊಳ್ಳುವೆನೆಂದು” ನೂರಜಹಾನಳ ಮುಂದೆ ಪ್ರತಿಜ್ಞೆ ಮಾಡಿದ್ದು ಆತನಿಗೆ ನೆನಪಾಯಿತು. ಇತ್ತ ರಾಮರಾಜನು ರಣಮಸ್ತಖಾನನ ಮುಖಮುದ್ರೆಯಲ್ಲಿ ಅಂತರವಾದದ್ದನ್ನು ನೋಡಿ, ನೂರಜಹಾನಳ ಪ್ರಾಪ್ತಿಗೆ ಬಾದಶಹನು ಪ್ರತಿ ಬಂಧವಾದನೆಂಬ ಸಿಟ್ಟಿನಿಂದ ಈತನ ಮುಖಮುದ್ರೆಯು ಹೀಗೆ ತ್ರಸ್ತವಾಗಿರುವದೆಂದು ಭಾವಿಸಿ, ನಕ್ಕು ರಣಮಸ್ತನನ್ನು ಕರಿತು- “ನೀವು ಇಷ್ಟು ಸಂತಾಪಗೊಳ್ಳುವ ಕಾರಣವಿಲ್ಲ. ವಿಜಾಪುರದವರೊಡನೆ ಯುದ್ಧಪ್ರಸಂಗವನ್ನು ತಂದುಕೊಳ್ಳಲಿಕ್ಕೆ, ಆ ನಿನ್ನ ಅರಗಿಯೊಡನೆ ನಿನ್ನ ಲಗ್ನಮಾಡಲು ಆಸ್ಪದದೊರೆಯಬೇಕೆಂಬುದೇ ಮುಖ್ಯ ಕಾರಣವೆಂದು ನೀನು ತಿಳಿದುಕೋ; ಆದ್ದರಿಂದ ವಿಜಾಪುರವನ್ನು ಪ್ರವೇಶಿಸಿದ ಕೂಡಲೆ ನಿನ್ನ ಅರಗಿಯನ್ನು ಹಿಡಕೊಂಡು ಬರುವುದು ನನ್ನ ಮೊದಲನೆಯ ಕೆಲಸವು” ಎಂದು ಹೇಳಿದನು.

ತನ್ನ ಅರಗಿಯನ್ನು (ನೂರಜಹಾನಳನ್ನು ರಾಮರಾಜನು ಹಿಡಕೊಂಡು ಬರುವುದು ಅಪಮಾನಾಸ್ಪದವೆಂದು ತಿಳಿದು, ರಣಮಸ್ತಖಾನನು ಸಂತಾಪಗೊಳ್ಳಲು, ಆತನ ಕೈಯು, ಆತನ ಟೊಂಕದಲ್ಲಿ ಅಲೆದಾಡುತ್ತಿದ್ದ ಖಡ್ಗದ ಕಡೆಗೆ ಹೋಯಿತು. ಇದನ್ನು ನೋಡಿ ರಾಮರಾಜನು-ನಾನು ಅರಗಿಯನ್ನು ಹಿಡಿಯಬೇಕೆಂದು ಕೂಡಲೆ ಈತನು ಇಷ್ಟು ಸ್ಫೂರ್ತಿಗೊಂಡನೆಂದು ತಿಳಿದು- “ಬಹದ್ದೂರ, ಆ ಅರಗಿಯನ್ನು ಹಿಡಕೊಂಡುಬರುವ ವಿಷಯದಲ್ಲಿ ನೀನು ಇಷ್ಟು ಉತ್ಕಂಠನಾಗಿರುವೆಯೆಂದು ತಿಳಿದೇ ನಾನು ಮಾತಾಡಿದೆನು. ನಿನ್ನ ಈ ಉತ್ಕಂಠೆಯನ್ನು ನೋಡಿ ನನಗೆ ಬಹಳ ಸಂತೋಷವಾಗುತ್ತದೆ. ನಿನಗೆ ನಿನ್ನ ಅರಗಿಯ ಚಿಂತೆ ಬೇಡ, ನಾನು ಜೀವದಿಂದಿರುವದರೊಳಗೆ ಅರಗಿಯೊಡನೆ

ನಿನ್ನ ಲಗ್ನಮಾಡಿ, ನೀನು ಆನಂದಪಡುವದನ್ನು ಕಣ್ಣುತುಂಬ ನೋಡುವೆನು. ಇದು ನನ್ನ ಪ್ರತಿಜ್ಞೆಯೆಂದು ತಿಳಿ” ಅನ್ನಲು ಈ ಮಾತಿನಿಂದ ರಣಮಸ್ತಖಾನನ ಸಿಟ್ಟು ಹೆಚ್ಚಿದರೂ ಅದನ್ನು ಆತನು ನುಂಗಿಕೊಂಡು ಹೌದು, ನಾನು ನಿಮ್ಮ ಮುಂದೆ ಇನ್ನುಯಾಕೆ ಮುಚ್ಚಲಿ ? ನೀವು ಅನ್ನುವಂತೆ ನನ್ನ ಮನಸ್ಸಿನ ಸ್ಥಿತಿಯಾಗಿರುತ್ತದೆಂಬದು ನಿಜವು. ನನ್ನ ಅರಗಿಳಿಯ ಸಂಬಂಧದಿಂದ ನನ್ನ ಉಪಮರ್ಧವಾಗದಿದ್ದರೆ, ನಾನು ನಿಮ್ಮ ಪಕ್ಷವನ್ನೇ ಸ್ವೀಕರಿಸುತ್ತಿದ್ದಿಲ್ಲ ಆ ಉಪಮರ್ಧವು ನನ್ನನ್ನು ನಿಮ್ಮ ಕಡೆಗೆ ಎಳೆಕೊಂಡು ಬಂದಂತೆ ಆಗಿರುತ್ತದೆ. ಆ ಉಪಮರ್ಧವನ್ನು ನಾನು ಮರೆಯಬೇಕಾದರೆ, ಸ್ವಪರಾಕ್ರಮದಿಂದ ಅರಗಿಳಿಯನ್ನು ಹಿಡತರಲೇ ಬೇಕು, ಎಂದು ನುಡಿಯುತ್ತಿರಲು, ರಾಮರಾಜನು ನಡುವೇ ಬಾಯಿಹಾಕಿ-ಅಲಬತ್, ಅಲಬತ್ ಹಾಗೆ ಆಗಲೇಬೇಕು, ನಾನು ಆ ಕೆಲಸವನ್ನು ಅವಶ್ಯವಾಗಿ ಮಾಡುವೆನು. ಈಗ ನಾನು ಬಾದಶಹನಿಗೆ ಉತ್ತರವನ್ನು ಬರೆದು, ಅದರಲ್ಲಿ ನಿನ್ನ ಆ ಅರಗಿಳಿಯನ್ನು ನಮಗೆ ಒಪ್ಪಿಸಬೇಕೆಂತಲೂ, ಹಾಗೆ ಒಪ್ಪಿಸದಿದ್ದರೆ ಅದನ್ನು ಹಿಡಕೊಂಡು ಬರುವದಕ್ಕಾಗಿ ನಾವೇ ವಿಜಾಪುರದ ಮೇಲೆ ಸಾಗಿಬರುವೆಂತಲೂ ಕಾಣಿಸುವೆನು. ನಿನ್ನನ್ನು ಹಿಡಕೊಂಡು ಹೋಗಲಿಕ್ಕೆ ವಿಜಯನಗರದ ಮೇಲೆ ಸಾಗಿಬರುವ ಬಾದಶಹನಿಗೆ, ಹೀಗೆ ಬರೆಯದಿದ್ದರೆ ಹ್ಯಾಗೆ ?

ಈ ಮೇರೆಗೆ ನುಡಿದು ರಾಮರಾಜನು ಬಾದಶಹನಿಗೆ ಉತ್ತರವನ್ನು ಬರೆದನು. ಅದರಲ್ಲಿ ಆತನು ರಣಮಸ್ತಖಾನನನ್ನು ತಮಗೆ ಒಪ್ಪಿಸುವದು ನಮ್ಮ ಹಿಂದೂಜನರ ಶೀಲಕ್ಕೆ ವಿರುದ್ಧವಾಗಿರುತ್ತದೆ. ನಮ್ಮ ಆಶ್ರಯವನ್ನು ಪಡೆದವನು, ನಮ್ಮಲ್ಲಿ ಸಂರಕ್ಷಣೆ ಮಾಡುವ ಸಾಮರ್ಥ್ಯವಿರುವವರೆಗೆ ನಮ್ಮ ಬಳಿಯಲ್ಲಿಯೇ ಇರತಕ್ಕವನು ನಮ್ಮ ಸಂಪೂರ್ಣ ಉಚ್ಛೇದವಾದಾಗ, ಆತನಿಗೆ ನಮ್ಮ ಆಶ್ರಯವು ತಪ್ಪೀತು; ನೀವು ಸುಮ್ಮನೆ ಇಲ್ಲದ ಆಗ್ರಹ ತೊಟ್ಟು ನಮ್ಮ ಸಂಗಡ ಯುದ್ಧಕ್ಕೆ ಸಿದ್ಧವಾಗಬಾರದು. ರಣಮಸ್ತಖಾನನು ಹೇಳಿಕೇಳಿ ನಿಮ್ಮ ನೌಕರಿಯನ್ನು ಬಿಟ್ಟು ನಮ್ಮಲ್ಲಿ ನೌಕರನಾದರೆ, ವಿಶ್ವಾಸಘಾತವು ಹ್ಯಾಗಾಯಿತೋ ನಮಗೆ ತಿಳಿಯದು. ನಮಗೂ ನಿಮಗೂ ಸ್ನೇಹವಿರುತ್ತದೆ. ಆ ಸ್ನೇಹವನ್ನು ಕಡೆಸಿಕೊಳ್ಳಲಿಕ್ಕೆ ಏನೂ ಕಾರಣವಿಲ್ಲ. ಏನಾದರೂ ಇಲ್ಲದ ನೆವಮಾಡಿ ಸ್ನೇಹಸಂಬಂಧವನ್ನು ಕೆಡಿಸಿಕೊಳ್ಳಬೇಕೆಂದು ನೀವು ಮಾಡಿರುವಂತೆ ತೋರುತ್ತದೆ, ಹೀಗಿದ್ದರೆ, ನಿಮ್ಮ ಇಚ್ಛೆಯು, ನಿಮ್ಮ ಮನಸ್ಸಿಗೆ ಬಂದಂತೆ ಮಾಡಿರಿ, ನೀವು ನಮ್ಮ ಸಂಗಡ ಸ್ನೇಹದಿಂದಿರುವದೇ ನಿಜವಿದ್ದರೆ, ನಿಮ್ಮ ಒಬ್ಬ ನೌಕರನು ನಮ್ಮ ಕಡೆಗೆ ಬಂದಿರಲು,

ನಮಗೆ ಇಷ್ಟು ವೈಷಮ್ಯವೇಕೆ ? ನಮ್ಮ ನಿಮ್ಮ ಸ್ನೇಹ ಸಂಬಂಧವೇ ದೃಢವಾಗಿದ್ದ ಪಕ್ಷದಲ್ಲಿ ರಣಮಸ್ತಖಾನನು ನಿಮ್ಮ ವಿರುದ್ಧವಾಗಿ ನಮ್ಮ ಮುಂದೆ ಏನು ಹೇಳುವನು? ಆತನು ಹೇಳಿದ್ದರಿಂದ ಪ್ರಯೋಜನವಾದರೂ ಏನಾಗುವದು ? ಆತನು ನಿಮ್ಮ ವಿಶ್ವಾಸಘಾತವನ್ನಾದರೂ ಹ್ಯಾಗೆ ಮಾಡುವನು ? ನೀವು ಪತ್ರದಲ್ಲಿ ಬರೆದಂತೆ ರಣಮಸ್ತಖಾನನನ್ನು ನಾವು ನಿಮ್ಮ ಕಡೆಗೆ ಕಳಿಸುವದೇಯಿಲ್ಲ. ತಿರುಗಿ ನಾವು ನಿಮ್ಮನ್ನೊಂದು ಮಾತು ಕೇಳಿಕೊಳ್ಳುವೆವು. ನಮ್ಮ ದರ್ಬಾರದಲ್ಲಿ ರಣಮಸ್ತಖಾನನು ಯಾವ ಹುಡುಗಿಯ ಪಕ್ಷವನ್ನು ಕಟ್ಟಿ ತನ್ನ ತೇಜಸ್ವಿತೆಯನ್ನು ತೋರಿಸಿದನೋ, ಆ ಹುಡುಗೆಯನ್ನು ಈ ಪತ್ರ ಮುಟ್ಟಿದಕೂಡಲೆ ನಮ್ಮ ಕಡೆಗೆ ಕಳಿಸಿಕೊಡಬೇಕು. ರಣಮಸ್ತಖಾನನೊಡನೆ ಆಕೆಯ ಲಗ್ನ ಮಾಡುವದನ್ನು ನಾವು ನಿಶ್ಚಯಿಸಿರುತ್ತೇವೆ. ರಣಮಸ್ತಖಾನನು ಆ ಹುಡುಗೆಯ ಲಗ್ನಮಾಡಿಕೊಳ್ಳಲಿಕ್ಕೆ ಕುಲ-ಶೀಲ-ಶೌರ್ಯದಿಗಳಿಂದ ಯೋಗ್ಯನಿರುತ್ತಾನೆ. ಕುಲ-ಶೀಲಗಳಿಂದಂತು ಆತನು ಆ ಹುಡುಗೆಯ ಮನೆತನಕ್ಕಿಂತ ಎಷ್ಟೋ ಪಾಲು ಹೆಚ್ಚಿನವನಿರುತ್ತಾನೆ ; ಆದ್ದರಿಂದ ತಾವು ಮನಸ್ಸಿನಲ್ಲಿ ಯಾವ ಪ್ರಕಾರದ ಶಂಕೆಗೂ ಆಸ್ವದ ಕೊಡದೇ ರಣಮಸ್ತಖಾನನು ನಮ್ಮ ನೌಕರಿ ಬಿಟ್ಟು ವಿಜಯನಗರದ ರಾಯರ ನೌಕರನಾದನೆಂಬ ವಿಕಲ್ಪದಿಂದ ಆತನ ಮೇಲೆ ಸಿಟ್ಟಾಗದೆ, ಆ ಹುಡುಗೆಯನ್ನು ನಮ್ಮ ಕಡೆಗೆ ಕಳಿಸತಕ್ಕದ್ದು. ಆ ಹುಡುಗೆಯ ತಂದೆ-ತಾಯಿಗಳನ್ನು ಹುಡುಗೆಯ ಸಂಗಡ ಲಗ್ನ ಸಮಾರಂಭಕ್ಕೆ ಕಳಿಸಿದರೆ ವಿಹಿತವೇ ಆಗುವದು. ಉಭಯತರ ಯೋಗ್ಯತೆಗೆ ಒಪ್ಪುವಂತೆ ನಾವು ರಣಮಸ್ತಖಾನನ ವಿವಾಹವನ್ನು ಮಾಡುವೆವು. ರಣಮಸ್ತಖಾನನು, ನಮ್ಮಲ್ಲಿ ಸಾಧಾರಣ ನೌಕರನಾಗಿರದೆ, ಪ್ರಮುಖ ಸರದಾರನಾಗಿ ನಿಯಮಿಸಲ್ಪಟ್ಟಿರುವನು, ಮುಂದಾದರೂ ಅವನ ಮಾನ-ಮರ್ಯಾದೆಗಳು ಹೆಚ್ಚುತ್ತ ಹೋಗುವವು, ಆತನು ತಮಗೆ ಯಾವ ತರದ ಕೇಡನ್ನೂ ಬಗೆದಿರುವದಿಲ್ಲ. ಅವನಿಗೆ ನಮ್ಮ ನೌಕರಿಯು ನಿಮ್ಮ ನೌಕರಿಗಿಂತ ನೆಟ್ಟಗೆ ಕಂಡದ್ದರಿಂದ, ಅವನು ಪ್ರಸಿದ್ಧ ರೀತಿಯಿಂದ ನಿಮ್ಮ ನೌಕರಿಯನ್ನು ಬಿಟ್ಟುಕೊಟ್ಟು ನಮ್ಮಲ್ಲಿ ಇರಹತ್ತಿದನು. ಈ ಅಲ್ಪ ಕಾರಣದ ಮೂಲಕ ಯುದ್ಧಕ್ಕೆ ಸನ್ನದ್ಧರಾಗುವದನ್ನು ನೋಡಿದರೆ, ನೀವು ಜಗಳಕ್ಕೆ ಯಾವದಾದರೊಂದು ಕಾರಣವನ್ನು ಹುಡುಕುತ್ತಿದ್ದರೆಂಬಂತೆ ನಮಗೆ ತೋರುತ್ತದೆ. ಎಷ್ಟೋ ದಿವಸಗಳಿಂದ ನೀವು ಅಹಮ್ಮದನಗರ ಗೋವಳಕೊಂಡಗಳ ರಾಜರ ಸಂಗಡ ನಡೆಸಿರುವ ಒಳಸಂಚುಗಳು ನಮಗೆ ಗೊತ್ತಿಲ್ಲವೆಂತಿಲ್ಲ; ಆದರೆ ನೀವಾಗಿ ಮೊದಲು ನಿಮ್ಮ ಶಸ್ತ್ರವೆತ್ತುವವರೆಗೆ ನಾವು ನಿಮ್ಮ ಗೊಡವೆಗೆ ಹೋಗಬಾರದೆಂದು ಮಾಡಿದ್ದೆವು. ಈಗ ನೀವೇ ಮೊದಲು

ಯುದ್ಧಕ್ಕೆ ಅಣಿಯಾದ್ದರಿಂದ ನಿರ್ವಾಹವಿಲ್ಲದೆ, ನಾವೂ ಯುದ್ಧಕ್ಕೆ ಹೊರಡುವ ಪ್ರಸಂಗ ಬಂದಿದೆ. ಆದರೆ ಈ ಸಾರೆಯ ಕಾಳಗವು ಯಾವ ಮನೆಗೆ ಬಂದಿತ್ತೆಂಬದನ್ನು ನಾವು ಹೇಳಲಾರೆವು. ನಾವು ಕ್ಷಮೆ, ದಯೆ ಮೊದಲಾದವುಗಳನ್ನು ಕಟ್ಟಿ ಇಟ್ಟು, ವಿಜಾಪುರವನ್ನು ಪ್ರವೇಶಿಸಿ, ಕುರಿಗಳಂತೆ ಅಲ್ಲಿಯ ಪ್ರಜೆಗಳನ್ನು ಸಂಹರಿಸಿ, ನಗರವನ್ನು ಸುಟ್ಟು ಸೂರೆಗೈದವು; ಇನ್ನು ಹಿಂದುಮುಂದು ನೋಡಲಿಕ್ಕಿಲ್ಲ. ಆದರೆ ಒಬ್ಬ ನೂರಜಹಾನಳನ್ನು ಕಳಿಸಿಕೊಡುವದರಿಂದ, ಈ ಪ್ರಸಂಗವು ಹಿಂಗಬಹುದಾದ್ದರಿಂದ, ಆಕೆಯನ್ನು ಕೂಡಲೇ ಕಳಿಸಿಕೊಡಬೇಕು ಎಂಬ ಸಂಗತಿಯನ್ನು ಬರೆದು ಪತ್ರವನ್ನು ರಣಮಸ್ತಖಾನನಿಗೆ ತೋರಿಸಿ, ಆತನ ಸಮಕ್ಷಮ ರಾಮರಾಜನು ಅದನ್ನು ಒಬ್ಬ ದೂತನ ಕೈಯಲ್ಲಿಕೊಟ್ಟು ವಿಜಾಪುರಕ್ಕೆ ಕಳಿಸಿದನು.

* * * *



೨೬ನೆಯ ಪ್ರಕರಣ

ರಾಮರಾಜನ ಸ್ವಚ್ಛಂದವೃತ್ತಿಯು

ರಣಮಸ್ತಖಾನನನ್ನು ತಮ್ಮ ಕಡೆಗೆ ಕಳಿಸಬೇಕೆಂದು ರಾಮರಾಜನಿಗೆ ಬರೆದ ಪತ್ರಕ್ಕೆ ಆತನು ಏನು ಉತ್ತರ ಬರೆಯುವನೆಂಬುವುದು ವಿಜಾಪುರದ ಬಾದಶಹನಿಗೆ ಗೊತ್ತಾಗದ ಹಾಗೆ ಆಗಿತ್ತು. ಬಾದಶಹನು ರಾಮರಾಜನ ಉತ್ತರಕ್ಕೆ ಮಹತ್ವಕೊಡದೆ, ತನ್ನ ಸಮರ ಸನ್ನಾಹವನ್ನು ಮಾಡುವಹಾಗೆ ಮಾಡುತ್ತಲೇ ಇದ್ದನು. ಇಬ್ಬರು ಬಾದಶಹರೊಡನೆ ನಡೆಸಿದ ಆತನ ಒಳಸಂಚು ಪೂರ್ಣಸಿದ್ಧವಾದ ಹಾಗೆ ಆಗಿತ್ತು. ಬಹಮನಿ ಬಾದಶಹರಲ್ಲಿ ನಾಲ್ಕು ಶಾಖೆಗಳಾಗಿ ಅವರಲ್ಲಿ ಪರಸ್ಪರ ಮಾತ್ಸರ್ಯವು ಹೆಚ್ಚಿದ್ದರಿಂದ ಪರಸ್ಪರರು ಹೊಡೆದಾಡಿ ಎಲ್ಲರೂ ಬಲಹೀನರಾದಂತೆ ಆಗಿತ್ತು. ಈ ಬಾದಶಹರು ಒಬ್ಬರು ಮತ್ತೊಬ್ಬರನ್ನು ಮುರಿಯುವದಕ್ಕಾಗಿ ಪರಧರ್ಮದ ಅರಸರನ್ನು ಪ್ರಾರ್ಥಿಸಿ ತಮ್ಮ ಸಹಾಯಕ್ಕೆ ಕರಕೊಳ್ಳಲಿಕ್ಕೆ ಹೇಸುತ್ತಿದ್ದಿಲ್ಲ. ವಿಜಾಪುರದ ಆದಿಲಶಹನು ತನ್ನ ಶತ್ರುಗಳನ್ನು ಹಣ್ಣು ಮಾಡುವದಕ್ಕಾಗಿ ಎರಡುಸಾರೆ ರಾಮರಾಜನ ಸಹಾಯವನ್ನು ಕೇಳಿಕೊಂಡು, ಅವನ ಕಡೆಯಿಂದ ತನ್ನ ಶತ್ರುಗಳ ಮೇಲೆ ದಾಳಿ ಮಾಡಿಸಿದನು, ಈ ದಾಳಿಯಲ್ಲಿ ರಾಮರಾಜನು ಸಂಪೂರ್ಣ ಜಯಶಾಲಿಯಾದದ್ದನ್ನು ನೋಡಿ ಮೊದಮೊದಲು ಅಲ್ಲಿ ಆದಿಲಶಹನಿಗೆ ಬಹಳ ಸಂತೋಷವಾಯಿತು. ಆದರೆ ಈ ಸಮಾಧಾನವು ಬಹಳ ಹೊತ್ತು ನಿಲ್ಲಲಿಲ್ಲ. ರಾಮರಾಜನು ಈ ಜಯದಿಂದ ಬಹಳ ಉನ್ನತನಾದನು. ತುಂಗಭದ್ರೆಯಿಂದ ರಾಮೇಶ್ವರದವರೆಗೆ ಈಗ ಆತನ ರಾಜ್ಯವು ವಿಸ್ತೃತವಾಗಿ, ಎಲ್ಲ ಮುಸಲ್ಮಾನ ಬಾದಶಹರು ಆತನಿಗೆ ಅಂಜಿ ನಡೆಯಹತ್ತಿದರು. ಈ ಸ್ಥಿತಿಯಲ್ಲಿ ರಾಮರಾಜನು ಜಾಗರೂಕನಾಗಿ ಕಣ್ಣು ತೆರೆದು ನಡೆದಿದ್ದರೆ ಬಹಳ ನೆಟ್ಟಗಾಗುತ್ತಿತ್ತು! ಆದರೆ, ಮದ ಮೋಹಗಳೆಂಬ ಇಬ್ಬರು ಪ್ರಬಲ ವೈರಿಗಳ ಇರುಕಿನಲ್ಲಿ ಸಿಕ್ಕು ಆತನು ತೀರ ಅಂಧನಾಗಿದ್ದನು. ತಾನು ಬಾಯಿಂದ ಅಂದಂತೆ ಆಗುವದೆಂತಲೂ, ಕೈಯಿಂದ ಮಾಡತೊಡಗಿದ್ದು ಸಾಧಿಸುವದೆಂತಲೂ ಆತನು ನಂಬಿದ್ದನು. ಈ ನಂಬಿಗೆಯು ಆತನ ಉನ್ನತತನಕ್ಕೆ ಕಾರಣವಾಗದಿದ್ದರೆ, ಆತನ, ಹಾಗೂ ವಿಜಯನಗರದ ರಾಜ್ಯವು ವಿಜಯವೂ, ವಿಸ್ತಾರವೂ ಯಾವಾಗಲೂ ಆಗುತ್ತಲೇ

ಹೋಗುತ್ತಿದ್ದವು; ಆದರೆ ದುದೈವದಿಂದ ಹಾಗಾಗಲಿಲ್ಲ. ಆತನನ್ನು ಉನ್ನತ್ತತನವು ಸಂಪೂರ್ಣವಾಗಿ ಮುಸುಕಿಬಿಟ್ಟಿತು. ತನ್ನ ವಿರುದ್ಧವಾಗಿ ಮೂವರು ನಾಲ್ವರು ಬಾದಶಹರು ಒಟ್ಟಾಗುತ್ತಿರುವರೆಂಬ ಸುದ್ದಿಯು ಆತನಿಗೆ ಗೊತ್ತಾಗಿದ್ದರು, ಅದರ ಮಹತ್ವವು ಆತನಿಗೆ ಅರಿವಾದಂತೆ ತೋರಲಿಲ್ಲ. ಹದಿನೆಂಟು ಮಂದಿ ಬಾದಶಹರು ಒಟ್ಟಾದರೇನಾಯಿತು ? ಅವರೆಲ್ಲರ ಮಗ್ಗಲು ಮುರಿಯೋಣವೆಂದು ಆತನು ಭಾವಿಸಹತ್ತಿದನು. ಹೀಗೆ ಬರಿಯ ಭಾವಿಸುತ್ತಿದ್ದನೆಂಬುದಿಷ್ಟೇ ಅಲ್ಲ, ಇಂಥ ಪ್ರಸಂಗವು ಒಮ್ಮೆ ಬಂದು ಹೋಗಲೆಂದು ಆತನು ಇಚ್ಛಿಸಹತ್ತಿದನು ! ಹೀಗೆ ಈ ಎಲ್ಲ ಬಾದಶಹರ ಎಲಬು ದುಂಡಗೆ ಮಾಡಿದನೆಂದರೆ, ಮುಂದೆ ಉತ್ತರದ ಕಡೆಗೆ ಸಹ ತನ್ನ ರಾಜ್ಯವನ್ನು ಹಬ್ಬಿಸಲಿಕ್ಕೆ ಪ್ರತಿಬಂಧವಾಗದೆಂದು ಆತನು ತಿಳಿದಿದ್ದನು.

ರಾಮರಾಜನ ಈ ವಿಚಾರವು ಅಯೋಗ್ಯವಾದದ್ದೆಂದು ಹೇಳುವ ಹಾಗಿದ್ದಿಲ್ಲ. ಒಂದು ದೃಷ್ಟಿಯಿಂದ ಅದು ಯೋಗ್ಯವಾದದ್ದಾಗಿತ್ತು; ಆದರೆ ತನ್ನ ಸಾಮರ್ಥ್ಯದ ವಿಷಯವಾಗಿ ಇದ್ದ ಆತನ ವಿಶ್ವಾಸವು ಇರುವಷ್ಟಕ್ಕಿಂತ ಬಹಳ ಹೆಚ್ಚು ಇತ್ತು. ಆತನ ಸೈನ್ಯವು ಬಹು ಪ್ರಚಂಡವಾದದ್ದೆಂಬುದೇನೋ ನಿಜ, ಆದರೆ ಆ ಸೈನ್ಯದಲ್ಲಿ ಈಗ ವ್ಯವಸ್ಥೆಯಿದ್ದಿಲ್ಲ. ಸೈನಿಕರು ಸೋಮಾರಿಗಳೂ, ಡಾಂಭಿಕರೂ ಚಕ್ಕಂದಕ್ಕೆ ಮೆಚ್ಚಿದವರೂ ಆಗಿದ್ದರು. ಈ ಸ್ಥಿತಿಯ ಜ್ಞಾನವು ರಾಮರಾಜನಿಗೆ ಆಗಿದ್ದಿಲ್ಲ. ತಾರುಣ್ಯದಲ್ಲಿಯೂ ಸಾಮರ್ಥ್ಯದ ಯೋಗದಿಂದ ಬಹು ದಿವಸಗಳವರೆಗೆ ವಿಜಯವನ್ನು ಸಂಪಾದಿಸುತ್ತ ಬಂದಿದ್ದ ಒಬ್ಬಾನೊಬ್ಬ ವೃದ್ಧನು, ಮೊದಲಿನಂತೆ ಈಗಲಾದರೂ ತನ್ನ ಶರೀರ ಸಾಮರ್ಥ್ಯದ ಸಹಾಯದಿಂದ ಜಯವನ್ನು ಸಂಪಾದಿಸುವೆನೆಂದು ವಿಶ್ವಾಸವಿಡುವಂತೆ ರಾಮರಾಜನ ಸ್ಥಿತಿಯು ಆಗಿತ್ತು. ವಿಜಯನಗರದ ರಾಜ್ಯವು ಸ್ಥಾಪಿಸಲ್ಪಟ್ಟು ಎರಡೂವರೆ ನೂರು ವರ್ಷಗಳು ಆಗುತ್ತ ಬಂದಿದ್ದವು. ಇಷ್ಟು ದಿವಸ ಅದು ಮುಸಲ್ಮಾನರ ಅಬ್ಬರಕ್ಕೆ ಸೊಪ್ಪುಹಾಕದೆ ತನ್ನ ಅಸ್ತಿತ್ವವನ್ನು ಕಾಯ್ದುಕೊಂಡು ಭರದಿಂದ ಬೆಳೆಯುತ್ತ ಬಂದಿತ್ತು ಆದರೆ ಸೃಷ್ಟಿಕರ್ಮವಿಡಿದು ಬಹುದಿವಸ ಅವಾಢವ್ಯವಾಗಿ ಬೆಳೆದವ್ಯಕ್ತವೂ ಒಳಗಿಂದೊಳಗೆ ಟೊಕಳಿಹಾಯುವಂತೆ ದಕ್ಷಿಣದಲ್ಲಿ ಇಷ್ಟುವರ್ಷ ವಿಸ್ತರಿಸಿದ್ದ ವಿಜಯನಗರದ ರಾಜ್ಯವು ಒಳಗಿಂದೊಳಗೆ ಶಿಥಿಲವಾಗಿತ್ತೆಂದು ಹೇಳಬಹುದು. ದೊಡ್ಡ ವ್ಯಕ್ತದ ನೆರಳೆಂದು ಬಹುಜನರು ಆಶ್ರಯಿಸಿದ್ದರೂ, ಗಿಡವುಬಿರುಗಾಳಿಯಿಂದ ಬೀಳುವಾಗ ಗಿಡದ ಬುಡದಲ್ಲಿರುವವರು ತಪ್ಪಿಸಿಕೊಂಡು ಹೋಗುವಂತೆ, ವಿಜಯನಗರದ ದಂಡಿನಲ್ಲಿ ಸೇರಿಕೊಂಡಿದ್ದ ಜನರಲ್ಲಿ ಪ್ರಸಂಗದೊಳಗೆ ಕಾಲುದೆಗೆಯುವವರೇ

ಬಹಳ ಜನರಿದ್ದರಲ್ಲದೆ, ರಾಜ್ಯದ ಸಂರಕ್ಷಣೆಗೆ ಹೆಣಗುವವರು ಬಹಳ ಜನರು ಇದ್ದಿಲ್ಲ. ಯಾವ ಮಾತಿನಲ್ಲಿಯೇ ಆಗಲಿ, ಅವಾಢವ್ಯ ವ್ಯವಹಾರದ ಲಕ್ಷಣವು ಹೀಗೆಯೇ ಸರಿಯೆಂದು ಸಾಧಾರಣವಾಗಿ ಹೇಳಬಹುದು. ತನ್ನ ಸೈನ್ಯದ ಜನರಲ್ಲಿ ಮೊದಲಿನ ಸಾಮರ್ಥ್ಯವು ಉಳಿದಿದ್ದಿಲ್ಲೆಂಬ ಮಾತು ರಾಮರಾಜನಿಗೆ ಗೊತ್ತಿದ್ದಂತೆ ತೋರಲಿಲ್ಲ. ಮೂರು ನಾಲ್ಕುಜನ ಬಾದಶಹರು ಒಟ್ಟುಗೂಡಿ ಬಂದರೆ ತನ್ನ ಸೈನ್ಯವು ತಡೆಯಲಿಕ್ಕಿಲ್ಲೆಂಬ ಮಾತಾದರೂ ಆತನಿಗೆ ಗೊತ್ತಿರಬೇಕಾಗಿತ್ತು; ಆದರೆ ಅದೂ ಗೊತ್ತಿದ್ದಂತೆ ತೋರಲಿಲ್ಲ. ಈ ಮಾತು ಆತನಿಗೆ ಗೊತ್ತಿರುವದೊತ್ತಟ್ಟಿಗುಳಿದು. ತಾನು ದಿಗ್ವಿಜಯ ಮಾಡಬೇಕೆಂತಲೂ, ಆ ಸೇತು ಹಿಮಾಚಲ ತನ್ನ ರಾಜ್ಯವನ್ನು ಹಬ್ಬಿಸಬೇಕೆಂತಲೂ, ತನ್ನ ಅಶ್ವಮೇಧದ ಕುದುರೆಯನ್ನು ಇಡಿಯ ಭರತಖಂಡದಲ್ಲಿ ತಿರುಗಿಸಿ, ತಾನು ಸಾರ್ವಭೌಮನಾಗಬೇಕೆಂತಲೂ ಆತನು ಭಾವಿಸುತ್ತಿದ್ದನು. ತಾನು ಜಯಶಾಲಿಯಾಗುವನೆಂಬದೊಂದೇ ಗುಂಗು ಆತನ ತಲೆಯಲ್ಲಿ ಹೊಕ್ಕುಬಿಟ್ಟಿದ್ದರಿಂದ, ತನ್ನ ಗುಂಗಿಗೆ ಪ್ರತಿಕೂಲ ಸಂಕಟಗಳೇನಿರುವವೆಂಬ ವಿಚಾರದಕಡೆಗೆ ಆತನ ಮನಸ್ಸು ತಿರುಗಲೇ ಇಲ್ಲ. ಆತನ ಅಣ್ಣನಾದ ತಿರುವಲನಾದರೂ ಯೋಗ್ಯ ವಿಚಾರಗಳನ್ನು ರಾಮರಾಜನಿಗೆ ಸೂಚಿಸಬಹುದಾಗಿತ್ತು. ತಿರುವಲನು ಯಾವತ್ತು ಸೈನ್ಯದ ಮುಖ್ಯಾಧಿಕಾರಿಯಾಗಿದ್ದನು ; ಆದರೆ ಸೈನ್ಯದ ಅಂತಃಸ್ಥಿತಿಯು ಆತನಿಗೂ ಗೊತ್ತಿಲ್ಲೆಂದು ಹೇಳಬಹುದಾಗಿತ್ತು, ಇಷ್ಟುದಿನ ಮುಸಲ್ಮಾನರಿಗೆ ಸೊಪ್ಪುಹಾಕದೆಯಿದ್ದ ನಮ್ಮಸೈನ್ಯವು ಈಗ ಹ್ಯಾಗೆ ಅದಕ್ಕೆ ಬಗ್ಗುವದೆಂಬ ವಿಚಾರದಿಂದ ಆತನು ಸಂತುಷ್ಟನಾಗಿದ್ದನು, ಅದರಲ್ಲಿ ರಣಮಸ್ತಖಾನನು ತನ್ನ ಕಡೆಗಾದದ್ದರಿಂದ, ವಿಜಾಪುರದ ರಾಜ್ಯದೊಳಗಿನ ಬಹು ಮಹತ್ವದ ಒಬ್ಬ ಮನುಷ್ಯನನ್ನು ತಾವು ಒಳಕೊಂಡಿರುವದರಿಂದ, ತಮಗೆ ವಿಶೇಷತರದ ಅನುಕೂಲತೆಯಾದಂತಾಗಿದೆಯೆಂದು ಆತನು ಹುಗುತ್ತಲಿದ್ದನು; ಆದರೆ ಆ ರಣಮಸ್ತಖಾನನೇ ತಮಗೂ ತಮ್ಮ ರಾಜ್ಯಕ್ಕೂ ಮೃತ್ಯುಸ್ವರೂಪಿಯಾಗಿರುವನೆಂಬದು ಆತನಿಗೇನು ಗೊತ್ತು?

ಈ ಮೇರೆಗೆ ಮದ-ಮೋಹಗಳೆಂಬ ಎರಡು ವಿಚಾರಗಳಿಂದ ಪೀಡಿತನಾದ ರಾಮರಾಜನು ತಾನು ಅಶ್ವಮೇಧ ಮಾಡಬೇಕೆಂಬ ಗುಂಗಿನಲ್ಲಿರುವಾಗ ಆತನಿಗೆ ಶತ್ರುಗಳ ಕಡೆಯ ಒಳಸಂಚುಗಳ ಸುದ್ದಿಗಳು ಸಹ ಗೊತ್ತಾಗದಂತಾದವು. ಒಂದು ಪಕ್ಷದಲ್ಲಿ ಆ ಸುದ್ದಿಗಳು ಗೊತ್ತಾದರೆ ಆತನು- “ಮಾಡಲಿ, ಅವರು ಬೇಕಾದದ್ದು

ಮಾಡಲಿ. ಈ ಬಾದಶಹನು ಆ ಬಾದಶಹನ ಮಗಳನ್ನು ಲಗ್ನಮಾಡಿಕೊಂಡರೆ, ಆ ಬಾದಶಹನು ಈ ಬಾದಶಹನ ಮಗನಿಗೆ ತನ್ನ ತಂಗಿಯನ್ನು ಕೊಟ್ಟರೆ. ಸೈನ್ಯದ ಸಾಮರ್ಥ್ಯ ಹೆಚ್ಚಿದ ಹಾಗಾಗುವುದೋ ? ಆ ಮಕ್ಕಳಿಗೆ ಮಾಡಬೇಕಾಗಿದ್ದ ಒಕ್ಕಟ್ಟನ್ನು ಗಟ್ಟಿ ಮುಟ್ಟಿಯಾಗಿ ಮಾಡಿಕೊಂಡು ಒಮ್ಮೆಲೆ ಜಿಟ್ಟಿಯ ಹಿಂಡಿನಂತೆ ನಮ್ಮ ಮೇಲೆ ಸಾಗಿಬರಬೇಕೆಂದು ಹೇಳಬೇಕು ವಿಜಯನಗರದ ರಾಯರನ್ನು ಕೇಣಕುವದು ಅವರಿಗೆ ಸುಲಭವಾಗಿ ಕಂಡಿತೆ; ಆದರೆ ಕೇಣಕಿ ನೋಡಲಿ, ಜಿಟ್ಟಿಗಳ ಹಿಂಡು ಬೆಂಕಿಯಲ್ಲಿ ಪಟಪಟ ಬಿದ್ದು ನಾಶವಾಗುವಂತೆ, ಅವರ ನಾಶವಾಗಬೇಕಾದೀತು” ಎಂದು ದರ್ಬಾರದ ಜನರ ಸಮಕ್ಷಮ ನುಡಿದು, ಅವರಿಂದ- “ಮಹಾಪ್ರಭೋ, ಹೌದು ಆ ಮುಸಲರ ಗತಿಯು ಹೀಗೆಯೇ ಆಗಬೇಕೆಂದು ಈಶ್ವರೀಸಂಕೇತವಿರುತ್ತದೆ. ಅಂತೇ ಅವರಿಗೆ ಅಂಥ ಬುದ್ಧಿಯು ಉತ್ಪನ್ನವಾಗಿರುವುದು, ಆಗಲಿ, ಒಮ್ಮೆ ಈ ಎಲ್ಲ ಮಹಮದೀಯರ ಉಚ್ಚೇದವಾಗಿ ಹೋಗಲಿ. ಅಂದರೆ, ಭರತಖಂಡದಲ್ಲಿ ಸರ್ವತ್ರ ವೈದಿಕಧರ್ಮದ ಪ್ರಸಾರವಾಗುವುದು” ಎಂದು ಹೊಗಳಿಸಿಕೊಳ್ಳುವದರಲ್ಲಿಯೇ ಆ ರಾಯನ ಕಾಲಹರಣವಾಗಹತ್ತಿತು.

ಇದಕ್ಕೆ ವಿರುದ್ಧವಾದ ಸ್ಥಿತಿಯು ಮುಸಲ್ಮಾನ ಬಾದಶಹರಲಿತ್ತು. ವಿಜಾಪುರದ ಆದಿಲಶಹನು ಈಗ ಬಹು ದಿವಸಗಳಿಂದ ನಡೆಸಿದ್ದ ಕಪಟೋಪಾಯಗಳಿಂದ ಆತನೊಬ್ಬನೇ ವಿಜಯನಗರದ ರಾಜ್ಯವನ್ನು ಗೊತ್ತಿಗೆ ಹಚ್ಚಬಹುದಾಗಿತ್ತು. ಆದರೂ ಆತನು ಧೂರ್ತತ್ವದಿಂದ ಅಹಮದನಗರ-ಗೋವಳಕೊಂಡಗಳ ಬಾದಶಹರ ಸಂಗಡ ಒಕ್ಕಟ್ಟು ಬೆಳೆಸಿದನು. ವಿಜಯನಗರದ ದಂಡಿನವರ ಹುಳುಕು ಬಾದಶಹನಿಗೆ ಗೊತ್ತಿದ್ದರೂ, ಆ ಪ್ರಚಂಡ ಸೈನ್ಯದಿಂದ ಎಲ್ಲಿಯಾದರೂ ತನಗೆ ಅಪಾಯ ಉಂಟಾದರೆ, ತನ್ನ ಪರಿಣಾಮವು ನೆಟ್ಟಗಾಗಲಿಕ್ಕಿಲ್ಲೆಂದು ಆತನು ಜಾಗರೂಕನಾಗಿದ್ದನು. ತಾವು ಮೂವರೂ ಒಕ್ಕಟ್ಟಾಗಿಯೇ ಹಿಂದುಗಳ ಪ್ರಚಂಡ ರಾಜ್ಯವನ್ನು ನಾಶಮಾಡಬೇಕೆಂದು ಆತನು ನಿಶ್ಚಯಿಸಿದನು. ಪರಸ್ಪರಲ್ಲಿ ವಿಶ್ವಾಸವು ಉತ್ಪನ್ನವಾಗುವದಕ್ಕಾಗಿ ಅಹಮದನಗರದ ಹುಸೇನ ನಿಜಾಮಶಹನು, ತನ್ನ ಮಗಳಾದ ಚಾಂದಬೀಬಿ ಎಂಬವಳನ್ನು ವಿಜಾಪುರದ ಅಲಿ ಆದಿಲಶಹನಿಗೆ ಲಗ್ನಮಾಡಿಕೊಟ್ಟನು. ಅಲಿಆದಿಲಶಹನು ತನ್ನ ತಂಗಿಯನ್ನು ಹುಸೇನ ನಿಜಾಮಶಹನ ಮಗನಿಗೆ ಲಗ್ನಮಾಡಿ ಕೊಟ್ಟನು. ಈ ಎಲ್ಲ ಸಂಬಂಧಗಳು ಕೇವಲ ರಾಜಕಾರಣದ ಸಲುವಾಗಿಯೇ ಆದವು. ಈ ಲಗ್ನ ಸಮಾರಂಭದ ನೆವದಿಂದ ಇವರ ವಕೀಲರು ಅವರ ಕಡೆಗೆ, ಅವರ ವಕೀಲರು ಇವರ ಕಡೆಗೆ ಎಡತಾಕಹತ್ತಿದರು. ಅವರ

ಆಲೋಚನೆಗಳು ಮುಗಿದವು. ಬೀದರದ ಬಾದಶಹನೆಂಬ ನಾಲ್ಕನೆಯ ಬಾದಶಹನೂ ಅವರನ್ನು ಬಂದು ಕೂಡಿದನು. ಎಲ್ಲರೂ ತಮ್ಮ ತಮ್ಮ ಸೈನ್ಯಗಳನ್ನು ತಕ್ಕೊಂಡು ವಿಜಾಪುರಕ್ಕೆ ಬರಬೇಕೆಂತಲೂ ಇಂಥ ಇಂಥವರು ಇಂಥ ಇಂಥ ಕಡೆಯಿಂದ ಸಾಗಿ ಹೋಗಬೇಕೆಂತಲೂ ಆಲೋಚನೆಗಳು ಆಗಹತ್ತಿದವು. ಇತ್ತ ರಾಮರಾಜನನ್ನು ವಿಚಾರಮಗ್ನನನ್ನಾಗಿ ಮಾಡುವುದಕ್ಕಾಗಿ ವಿಜಾಪುರದ ಬಾದಶಹನು ರಣಮಸ್ತು ಖಾನನನ್ನು ಕಳಿಸಿಕೊಡುವ ನೆವದಿಂದ ಪತ್ರಗಳನ್ನು ಓದಾಡಿಸಹತ್ತಿದನು. ರಣಮಸ್ತುಖಾನನನ್ನು ಕಳಿಸುವದಿಲ್ಲೆಂದು ರಾಮರಾಜನು ಉತ್ತರವನ್ನು ಕಳಿಸಿದ ಬಳಿಕ, ಬಾದಶಹನು ಮತ್ತೆ ತನ್ನ ವಕೀಲನನ್ನು ಕಳಿಸಿ ವಿಜಯನಗರದ ರಾಜ್ಯದ ಹದ್ದಿನಲ್ಲಿರುವ ಕೆಲವು ಕೋಟೆಗಳನ್ನು ಕೊಡಬೇಕೆಂದು ರಾಮರಾಜನನ್ನು ಕೇಳಿದನು. ತನ್ನ ವಕೀಲನನು ಅಪಮಾನಗೊಳಿಸಿ ಕಳಿಸಿಕೊಡಬೇಕೆಂತಲೇ ಬಾದಶಹನು ಹೀಗೆ ರಾಮರಾಜನ ಬಳಿಗೆ ವಕೀಲನನ್ನು ಕಳಿಸಿ ಕೊಟ್ಟಿದ್ದನು. ಯಾಕೆಂದರೆ, ಒಡಂಬಡಿಕೆಯ ಕರಾರುಗಳನ್ನು ಮುರಿಯುಲಿಕ್ಕೆ ರಾಮರಾಜನಿಂದ ಕೆಲವು ಕಾರಣಗಳು ಒದಗಿದವೆಂದು ತೋರಿಸುವುದು ಬಾದಶಹನ ಉದ್ದೇಶವಾಗಿತ್ತು.

ಸಂಕಟಗಳು ಒದಗಬಹುದೆಂಬ ಸಂಶಯವಿರುವ ವರೆಗೆ ರಾಮರಾಜನು ಯಾವ ಲಕ್ಷ್ಯವಿಲ್ಲದವನಂತೆ ವರ್ತಿಸಿದನು; ಆದರೆ ಶತ್ರುಗಳ ಸೈನ್ಯಗಳು ವಿಜಾಪುರದಲ್ಲಿ ಒಟ್ಟುಗೂಡಿದವೆಂಬದನ್ನು ಕೇಳಿದ ಕೂಡಲೆ ಎಚ್ಚತ್ತು ತನ್ನ ಸೈನ್ಯವನ್ನು ವ್ಯವಸ್ಥೆಗೊಳಿಸಹತ್ತಿದನು. ಶತ್ರುಗಳ ಪ್ರಚಂಡ ಸೈನ್ಯದ ಮುಂದೆ ತನ್ನ ಸೈನ್ಯವು ತಡೆಯಲಿಕ್ಕಿಲ್ಲೆಂದು ಆತನಿಗೆ ತೋರಹತ್ತಿತು, ಅವನು ಈ ಪ್ರಸಂಗದಲ್ಲಿ ತಾನು ಕೈಕಾಲಗಡುವದು ಯೋಗ್ಯವಲ್ಲೆಂದು ತಿಳಿದು, ತುಂಗಭದ್ರೆಯ ಕಾಳಹೊಳೆಯಿರುವ ಕಡೆಯಿಂದ ಶತ್ರುಗಳು ಬಾರದಂತೆ ಮಾಡಿ, ಪ್ರಸಂಗ ನೋಡಿ ತಾನು ತುಂಗಭದ್ರೆಯನ್ನು ಆ ಮಾರ್ಗದಿಂದ ದಾಟಿಹೋಗಿ. ಶತ್ರುಗಳ ಮೇಲೆ ಬೀಳಬೇಕೆಂದು ಮಾಡಿದನು. ಈ ಕೆಲಸಕ್ಕಾಗಿ ತಿರುಮಲನನ್ನು ನಿಯಮಿಸಿದನು. ವೆಂಕಟಾದ್ರಿ, ಇಳೋತ್ತಮ ರಾಯರೆಂಬವರ ಕೈಯಲ್ಲಿ ದೊಡ್ಡ ದೊಡ್ಡ ಸೈನ್ಯಗಳನ್ನು ಕೊಟ್ಟು ಬೇರೆ ಬೇರೆ ಕಡೆಯಲ್ಲಿ ಶತ್ರುಗಳನ್ನು ತರಬಲು ನಿಯಮಿಸಿದನು. ತಾನು ಸ್ವತಃ ಮಧ್ಯಭಾಗದಲ್ಲಿದ್ದು, ತನ್ನ ಸಂರಕ್ಷಣಕ್ಕಾಗಿ ರಣಮಸ್ತುಖಾನನಿಂದ ನಡೆಸಲ್ಪಡುತ್ತಿರುವ ಪರಾಣ ಸೈನ್ಯವನ್ನು ಇಟ್ಟುಕೊಳ್ಳಬೇಕೆಂದು ಮಾಡಿದನು. ರಾಮರಾಜನು ರಣಮಸ್ತುಖಾನನನ್ನು ಬೇರೆ ಕಡೆಗೆ ಕಳಿಸಲಿಲ್ಲ. ಪ್ರಸಂಗದಲ್ಲಿ ಈ ಸ್ವಾಮಿದ್ರೋಹಿಯಾದ ರಣಮಸ್ತನೇ ಬಾದಶಹನ ಮೇಲಿನ ಸಿಟ್ಟಿನಿಂದ ತನಗೆ

ಮನಮುಟ್ಟ ಸಹಾಯ ಮಾಡಬಹುದೆಂದು ಆ ರಾಯನು ತಿಳಕೊಂಡನು. ಆತನು ರಣಮಸ್ತನಿಗೆ- “ನಿನ್ನನ್ನು ವಿಜಾಪುರಕ್ಕೆ ಕಳಿಸದೆ ಇದ್ದದ್ದರಿಂದ ಎಲ್ಲ ಬಾದಶಹರು ಒಟ್ಟುಗೂಡಿ ನಮ್ಮ ಮೇಲೆ ಯುದ್ಧಕ್ಕೆ ಬರಬೇಕಾಯಿತು. ಆದರೆ ಪೃಥ್ವಿಯೊಳಗಿನ ಎಲ್ಲ ಬಾದಶಹರು ಒಟ್ಟುಗೂಡಿ ಬಂದರೂ ನಾವು ಹೆದರುವಹಾಗಿಲ್ಲ. ನಾವು ಸ್ವಸ್ಥ ಕುಳಿತುಕೊಳ್ಳುವದರಿಂದ ಯುದ್ಧವು ನಡೆಯದೆಂದು ತಿಳಿದು, ನಾವು ಈಗ ಮುಂದಕ್ಕೆ ಸಾಗಿಹೋಗಬೇಕಾಗಿರುವದು. ಮುಂದಕ್ಕೆ ಸಾಗಿಹೋದ ಕೂಡಲೆ ತುಂಗಭದ್ರೆಯ ಕಾಳಹೊಳೆಯ ಕಡೆಯಲ್ಲಿಯೇ ಶತ್ರುಗಳ ದೂಳಹಾರಿಸಬೇಕು; ಅಂದರೆ ಅವರು ಮುಂದಕ್ಕೆ ಸಾಗಿ ಬರಲಾರರು” ಅನ್ನಲು, ಅದಕ್ಕೆ ರಣಮಸ್ತಖಾನನು ತಲೆಯಲ್ಲಾಡಿಸಿ- ನನ್ನ ಮೇಲೆ ನಿಮ್ಮ ವಿಶ್ವಾಸವು ಕುಳಿತುಕೊಳ್ಳುವಂತೆ ನನ್ನ ಕೈಯಿಂದ ಏನಾದರೂ ಕೆಲಸವಾಗಬೇಕಾಗಿರುವದು; ಆದ್ದರಿಂದ ನನ್ನನ್ನು ಆ ತುಂಗಭದ್ರೆಯ ಕಾಳಹೊಳೆಯ ಕಡೆಗೆ ಕಳಿಸಿ ನನ್ನ ಪರಾಕ್ರಮವನ್ನು ನೋಡಿರಿ. ಶತ್ರುಗಳನ್ನು ಎಲ್ಲಿಯೋ ಒತ್ತಟ್ಟಿಗೆ, ಒಯ್ಯು, ಅವರಲ್ಲಿ ಒಬ್ಬನೂ ಉಳಿಯದಂತೆ ವ್ಯವಸ್ಥೆ ಮಾಡುವೆನು ಎಂದು ಹೇಳಿದನು. ಈ ಮಾತುಗಳನ್ನು ಕೇಳಿ ರಾಮರಾಜನಿಗೆ ಕೌತುಕವಾಯಿತು; ಆದರೆ ಆತನು ರಣಮಸ್ತಖಾನನನ್ನು ಕುರಿತು- “ನೀನು ಇನ್ನೂ ಹುಡುಗನು. ನಿನ್ನನ್ನು ಅಂಥ ಮಹತ್ವದ ಸ್ಥಳಕ್ಕೆ ಕಳಿಸಿದರೆ, ನಮ್ಮ ಸೈನಿಕರು ಹ್ಯಾಗೆ ಒಡಂಬಟ್ಟಾರು? ಆ ಕೆಲಸವನ್ನು ನನ್ನ ಬಂಧುವಾದ ತಿರುಮಲನು ಮಾಡುವನು. ಆತನೇ ಆ ಕೆಲಸ ಮಾಡಲಿಕ್ಕೆ ವಿರಾಧಿವೀರನು. ನೀನು ಮಧ್ಯಭಾಗದಲ್ಲಿಯೇ ಇರಬೇಕಾಗುವದು. ನಿಮ್ಮ ಪರಾಕ್ರಮವನ್ನು ನಾನು ಕಣ್ಣುಮುಟ್ಟಿ ನೋಡಬೇಕಾಗಿದೆ” ಎಂದು ಹೇಳಿದನು. ಆಗ ರಣಮಸ್ತಖಾನನು ನಿರ್ವಾಹವಿಲ್ಲದೆ- “ಹಾಗೇ ಆಗಲಿ, ನನ್ನ ಪರಾಕ್ರಮವನ್ನು ತಾವು ಕಣ್ಣುಮುಟ್ಟಿ ನೋಡಬಹುದು, ಅದನ್ನು ತಮಗೆ ತೋರಿಸುವ ಇಚ್ಛೆಯು ನನಗೆ ವಿಶೇಷವಾಗಿರುತ್ತದೆ. ಶತ್ರುವು ಮೈಮೇಲೆ ಬಂದು ಬೀಳಲಂದರಾಯಿತು. ಆಗ ನನ್ನ ಹಾಗು ನನ್ನ ಸೈನ್ಯದ ಪರಾಕ್ರಮವು ಗೊತ್ತಾಗುವದು” ಎಂದು ಹೇಳಿದನು. ರಣಮಸ್ತಖಾನನು ಹೀಗೆ ಸಮಾಧಾನದಿಂದ, ಆದರೆ ಧಿಮಾಕಿನಿಂದ ಕೊಟ್ಟ ಉತ್ತರವನ್ನು ಕೇಳಿ, ರಾಮರಾಜನು ಬಹಳ ಸಂತೋಷಪಟ್ಟು- “ನೀನು ನಿಜವಾದ ಶೂರನ ಹೊಟ್ಟೆಯಲ್ಲಿ ಹುಟ್ಟಿರುವೆ” ಎಂದು ನುಡಿದನು. ಹೀಗೆ ನುಡಿಯುತ್ತಿರವಾಗ ರಣಮಸ್ತಖಾನನು ಆತನು ಅತ್ಯಂತ ವಾತ್ಸಲ್ಯದಿಂದ ಎವೆಯಿಕ್ಕದೆ ನೋಡಿದನು. ಈ ಸಂಭಾಷಣಗಳಾದ ಒಂದೆರಡು ದಿನಗಳ ಮೇಲೆ ಶತ್ರುಗಳ ಸೈನ್ಯಗಳು ವಿಜಾಪುರದಿಂದ ಹೊರಟು ಮುಂದಕ್ಕೆ ಸಾಗಿಬಂದವೆಂಬ ಸುದ್ದಿಯು

ಬಂದಿತು. ವಿಜಯನಗರದಲ್ಲಿದ್ದ ವಿಜಾಪುರದ ವಕೀಲನು ಹೊರಟುಹೋದನು. ಇನ್ನು ಮೇಲೆ ಯುದ್ಧವು ನಿಶ್ಚಯವಾಗಿ ಅರಂಭವಾಗುವದೆಂದು ಎಲ್ಲರಿಗೆ ಗೊತ್ತಾಯಿತು; ಆದರೆ ರಾಮರಾಜನು ತನ್ನ ಮತದಿಂದ ಪರಮಾವಧಿಯಾಗಿ ಸೈನ್ಯವನ್ನು ಸಜ್ಜುಗೊಳಿಸಿದ್ದರಿಂದ, ಆತನಿಗೆ ಯಾತರ ಹೆದರಿಕೆಯೂ ಇದ್ದಿಲ್ಲ.

ರಾಮರಾಜನು ಸ್ವಚ್ಛಂದವೃತ್ತಿಯವನು. ಒಮ್ಮೆ ಏನಾದರೂ ಮಾಡಬೇಕೆಂದು ಅವನ ಮನಸ್ಸಿನಲ್ಲಿ ಹೊಕ್ಕರೆ, ಅದನ್ನು ಅವನು ಮಾಡಿಯೇ ತೀರುವನು. ರಣಮಸ್ತಖಾನನು ತನ್ನ ಮಗನೆಂತಲೂ, ಮಾಸಾಹೇಬರು ತನ್ನ ಪ್ರಿಯ ಮಹೇರಜಾನಂತಲೂ, ಲೈಲಿಯು ಆಕೆಯ ದಾಸಿಯೆಂತಲೂ ಆತನ ನಿಶ್ಚಯಿಸಿದ್ದನು, ಧನಮಲ್ಲನು ಆತನ ನಿಶ್ಚಯವನ್ನು ಬಲಪಡಿಸಿದ್ದನು. ಆದ್ದರಿಂದ ತಾನು ಒಮ್ಮೆ ಪ್ರತ್ಯಕ್ಷ ಮಹೇರಜಾನಳನ್ನು ಕಂಡು ಆಕೆಯ ಕ್ಷಮೆ ಬೇಡಬೇಕೆಂದು ಒಮ್ಮೆ ರಾತ್ರಿ ಆತನು ಕುಂಜವನಕ್ಕೆ ಹೋದದ್ದನ್ನು ವಾಚಕರು ಬಲ್ಲರು ಆಗ ಮಾಸಾಹೇಬರು ಪುಷ್ಕರಿಣಿಯಲ್ಲಿ ಹಾರಿಕೊಂಡನೆಂತಲೂ, ವಾಚಕರು ನೆನಪಿನಲ್ಲಿಟ್ಟುಕೊಂಡಿರಬಹುದು. ಈ ಪ್ರಸಂಗ ಒದಗಿದ ಬಳಿಕ ಕುಂಜವನದಲ್ಲಿ ರಣಮಸ್ತಖಾನನ ಜನರು ಯಾರೂ ಉಳಿದಿದ್ದಿಲ್ಲ. ಒಂದು ರೀತಿಯಿಂದ ಈಗ ಕುಂಜವನವು ಹಾಳುಬಿದ್ದಂತೆ ಆಗಿತ್ತು; ಇತ್ತ ಮೂವರು ಬಾದಶಹರು ವಿಜಯನಗರದ ಮೇಲೆ ಸಾಗಿಬರುತ್ತಿರುವರೆಂಬ ಸುದ್ದಿಗಳು ಬರತೊಡಗಿದ್ದವು. ಈ ಸ್ಥಿತಿಯಲ್ಲಿ ರಾಮರಾಜನು ನಿಶ್ಚಿತ ಪುರುಷನಂತೆ ಕುಂಜವನಕ್ಕೆ ಹೋಗಿ, ಅಲ್ಲಿಯ ಕಾವಲುಗಾರರಿಗೆ- “ನೀವು ಕುಂಜವನವನ್ನೂ, ಅಲ್ಲಿಯ ಬಂಗಲೆಯನ್ನೂ, ಪುಷ್ಕರಿಣಿಯನ್ನೂ ಮೊದಲಿನಂತೆ ಇನ್ನು ನಾಲ್ಕು ದಿನಗಳಲ್ಲಿ ಶೃಂಗರಿಸಲಿಕ್ಕೆ ಬೇಕೆಂದು ಆಜ್ಞಾಪಿಸಿದನು. ಸಾವಿರಾರು ಜನರನ್ನು ಬಿಟ್ಟು ಹಿಡಿದರೂ ಚಿಂತೆಯಿಲ್ಲ. ಕುಂಜವನವು ಮೊದಲಿನಂತೆ ಆಗಲಿಕ್ಕೆ ಬೇಕೆಂತಲೂ ಹಾಗೆ ಆಗದಿದ್ದರೆ ನಿಮಗೆ ಶಾಸನ ವಾದೀತೆಂತಲೂ ನಿಷ್ಪುರವಾಗಿ ಹೇಳಿದನು. ಯುದ್ಧಪ್ರಸಂಗ ಒದಗಿರಲು ರಾಮರಾಜನು ಹೀಗೆ ತೊಟ್ಟಪಟ್ಟಿಗಳ ವ್ಯವಸ್ಥೆ ಮಾಡುವದನ್ನು ನೋಡಿ ಕಾವಲುಗಾರರಿಗೆ ಆಶ್ಚರ್ಯವಾಯಿತು; ಆದರೆ ರಾಮರಾಜನಿಗೆ ವಿರುದ್ಧವಾಗಿ ಯಾರು ಮಾತಾಡಬೇಕು ? ಅವರು ಈ ಕುಂಜವನದಲ್ಲಿಯೇ ಯುದ್ಧದ ಒಳಸಂಚುಗಳೇನಾದರೂ ನಡೆಯಬೇಕಾಗಿರಬಹುದು ಎಂದು ತಿಳಿದರು. ಹ್ಯಾಗಿದ್ದರೂ ಅವರು ರಾಮರಾಜನ ಅಪ್ಪಣೆಯಂತೆ ನಡೆಯಲೇಬೇಕಾಗಿತ್ತು. ಅವರು ಹಗಲು ರಾತ್ರಿ ಶ್ರಮಪಟ್ಟು ನಾಲ್ಕು ದಿನಗಳಲ್ಲಿ ಕುಂಜವನವನ್ನು ಶೃಂಗರಿಸಿದರು, ಮೂರನೆಯ ದಿವಸ ಸಂಜೆಗೆ ಮೆಹೆರ್ಜಾನಳೂ

(ಮಾಸಾಹೇಬರೂ) ಮಾರ್ಜಿನೆಯೂ ಎಲ್ಲಿಂದಲೋ ಕುಂಜವನಕ್ಕೆ ಬಂದು ತಾವು ಹಿಂದಕ್ಕೆ ಇದ್ದ ಬಂಗಲೆಯಲ್ಲಿ ಇರತೊಡಗಿದರು. ಹೀಗೆ ಇವರಿಬ್ಬರು ಹೆಣ್ಣು ಮಕ್ಕಳು ಎಲ್ಲಿಗೋ ಹೋದವರು, ಅಕಸ್ಮಾತ್ತಾಗಿ ಬಂದದ್ದನ್ನು ನೋಡಿ ಕಾವಲುಗಾರರಿಗೆ ಪರಮಾಶ್ಚರ್ಯವಾಯಿತು. ಅವರಿಗೆ ಮಾಸಾಹೇಬರು ಪುಷ್ಕರಣಿಯಲ್ಲಿ ಹಾರಿಕೊಂಡರೆಂಬದು ಗೊತ್ತಿದ್ದಿಲ್ಲ. ಮಾಸಾಹೇಬರು ತಮ್ಮ ದಾಸಿಯೊಡನೆ ಎಲ್ಲಿಯೋ ಹೊದರೆಂದು ಅವರು ತಿಳಕೊಂಡಿದ್ದರು.

ಪುಷ್ಕರಣಿಯಲ್ಲಿ ಹಾರಿಕೊಂಡ ಮಾಸಾಹೇಬರನ್ನು ರಾಮರಾಜನು ಹೊರಗೆ ತೆಗೆದು, ಕುಂಜವನದಿಂದ ಹೊರಡಿಸಿ, ಬೇರೆಕಡೆಯಲ್ಲಿಡಿಸಿದ್ದನು; ಆದರೆ ಅವರಿಗೆ ತನ್ನ ಗುರುತು ಹತ್ತುಗೊಟ್ಟಿದ್ದಿಲ್ಲ; ಅವರೊಡನೆ ತಾನು ಮಾತಾಡಿದ್ದಿಲ್ಲ. ತಮ್ಮನ್ನು ರಾಮರಾಜನೇ ತೆಗೆದನೆಂದು ಮಾಸಾಹೇಬರಿಗೂ ಗೊತ್ತಾಗಿರಲಿಲ್ಲ. ಅವರು ಎಚ್ಚರದಷ್ಟಿ ಬಿದ್ದವರು ತಿರುಗಿ ಎಚ್ಚತ್ತು ನೋಡುವಾಗ ಯಾವ ಮನೆಯಲ್ಲಿಯೋ ಮಂಚದ ಮೇಲೆ ಮಲಗಿದ್ದರು ತಾವು ಪುನಃ ಬದುಕಿ ಉಳಿದದ್ದಕ್ಕಾಗಿ ಅವರಿಗೆ ಪರಮಾವಧಿ ವ್ಯಸನವಾಗಿತ್ತು ಅದರಲ್ಲಿ ಅವರು ಕುಂಜವನವನ್ನು ಸ್ಮರಿಸಲು ಕೂಡ ಇಚ್ಛಿಸದಿರುವಾಗ ಈಗ ಪುನಃ ಕುಂಜವನದ ವಾಸವು, ಅದರಲ್ಲಿ ತಾವು ಹಿಂದಕ್ಕೆ ತಾರುಣ್ಯದಲ್ಲಿ ಇದ್ದ ಬಂಗಲೆಯಲ್ಲಿಯೇ ಇರುವ ಪ್ರಸಂಗವು ಒದಗಿದ್ದರಿಂದ ಅವರಿಗೆ ಬಹಳ ವ್ಯಸನವಾಯಿತು. ಅವರಿಗೆ ಅನ್ನ-ನೀರುಗಳು ಬೇಡಾದವು. ಲೈಲಿಯ ಸಂಗಡ ಸಹ ಅವರು ಅಪರೂಪವಾಗಿಮಾತಾಡಹತ್ತಿದರು. ಹೀಗಿರುವಾಗ ಧನಮಲ್ಲನು ಅವರ ಕಣ್ಣಿಗೆ ಬಿದ್ದನು. ಅವನನ್ನು ಕಂಡಕೂಡಲೆ ಭಯದಿಂದ ಮಾಸಾಹೇಬರ (ಮೆಹೆರ್ಜಾನಳ) ಸರ್ವಾಂಗದಲ್ಲಿ ಕಂಪನವು ಉತ್ಪನ್ನವಾಯಿತು. ಈ ಕೃಷ್ಣಸರ್ಪವು ಹಿಂದಕ್ಕೆ ಒಂದುಸಾರೆ ಅಕಸ್ಮಾತ್ ಬಂದು, ನಡುವೆ ಕೆಲವು ದಿನ ಆಕಸ್ಮಾತ್ ಗುಪ್ತವಾಗಿ, ಈಗ ಮತ್ತೆ ಎಲ್ಲಿಂದ ಬಂದಿತೆಂದು ಅವರು ಚಿಂತಿಸಿದರು. ಪುನಃ ಈತನು ಮೊದಲಿನಂತೆ ರಾಮರಾಜನ ನೌಕರನಾಗಿ ನನ್ನನ್ನು ಕಾಯಲಿಕ್ಕೆ ಬಂದಿರುವನೆಂದು ಅವರು ತರ್ಕಿಸಿದರು. ಧನಮಲ್ಲನು ಮೊದಲಿನಂತೆ ಮೂಕನಾಗಿಯೇ ಇದ್ದನು. ಇದನ್ನೆಲ್ಲ ಮನಸ್ಸಿನಲ್ಲಿ ತಂದು ಮಾಸಾಹೇಬರು ತಮ್ಮ ಲೈಲಿಯನ್ನು ಕುರಿತು- “ಲೈಲಿ, ಈ ಅರಿಷ್ಟವು ಮತ್ತೆ ಎಲ್ಲಿಂದ ಬಂದೀತು? ಇದನ್ನು ನೋಡಿದ ಕೂಡಲೆ ನನ್ನ ಹೃದಯವು ತಲ್ಲಣಿಸುತ್ತದೆ ಈ ದುರುಳನಿಂದ ನನ್ನ ಅಂತವಾಗುವದೆಂಬ ಭಾವನೆಯು ನನಗಾಗಹತ್ತಿದೆ. ಈತನನ್ನು ಹೊರಗೆ ಹಾಕುವಂತು ನನ್ನ ಕೈಯೊಳಗಿಲ್ಲ; ಆದರೆ ನೀನು ಈತನು ನನ್ನ ಕಣ್ಣಿಗೆ ಬೀಳದಂತೆ ಮಾಡು, ಎಂದು ಹೇಳಿದರು. ಈಗ ಲೈಲಿಯ ಕೈಯಿಂದ ಏನೂ

ಆಗುವಹಾಗಿದ್ದಿಲ್ಲ ; ಆದರೆ ಕರ್ಮಧರ್ಮ ಸಂಯೋಗದಿಂದ ರಾಮರಾಜನೇ ಧನಮಲ್ಲನಿಗೆ ಬಂಗಲೆಯೊಳಗೆ ಹೋಗಲಾಗದೆಂದು ಆಜ್ಞಾಪಿಸಿದ್ದನು. ಮಾಸಾಹೇಬರು ಹೊರಗೆ ಬಾರದಂತೆಯೂ, ಹೊರಗೆ ಬಂದರೂ ಪುಷ್ಕರಣಿಯ ಕಡೆಗೆ ಅವರು ಕಾಲು ಇಡದಂತೆಯೂ, ಪುಷ್ಕರಣಿಯಲಿ ಕಾಲು ಇಟ್ಟರೂ ಅವರು ಪುಷ್ಕರಣಿಯಲ್ಲಿ ಹಾರಿಕೊಳ್ಳದಂತೆಯೂ, ಅವರು ಪುಷ್ಕರಣಿಯಲ್ಲಿ ಹಾರಿಕೊಂಡರೂ ನೀನು ಕೂಡಲೇ ಅವರನ್ನು ಹೊರಗೆ ತೆಗೆದು ನನಗೆ ಸುದ್ದಿಯನ್ನು ಮುಟ್ಟಿಸುವಂತೆಯೂ ವ್ಯವಸ್ಥೆ ಮಾಡಬೇಕೆಂದು ರಾಮರಾಜನು ಧನಮಲ್ಲನಿಗೆ ಹೇಳಿದ್ದನು. ಆದ್ದರಿಂದ ಧನಮಲ್ಲನು ಬಂಗಲೆಯ ಹೊರಗೇ ಅದನ್ನು ಸುತ್ತು ಮತ್ತು ಕಾಯುತ್ತಲಿದ್ದನು.

ಹೀಗಿರುವಾಗ, ರಾಮರಾಜನು ಬಂದನೆಂಬ ಸುದ್ದಿಯನ್ನು ಒಬ್ಬ ಸೇವಕನು ಮಾಸಾಹೇಬರ ಬಳಿಗೆ ಬಂದು ಹೇಳಿದನು. ಅದನ್ನು ಕೇಳಿದ ಕೂಡಲೆ ಮಾಸಾಹೇಬರ ಹುಬ್ಬುಗಳು ಗಂಟಿಕ್ಕಿದವು. ಅವರ ಸರ್ವಾಂಗವು ಸಂತಪ್ತವಾಯಿತು. ಮುಖವು ಕೆಂಪಾಯಿತು. ತುಟಿಗಳು ಥರಥರ ನಡುಗಹತ್ತಿದವು. ಅವರು ಆ ಸೇವಕನಿಗೆ- “ಹೋಗು, ನೀನು ಹೋಗಿ ಅವರಿಗೆ ಸ್ಪಷ್ಟವಾಗಿ ಹೇಳು. ನಾನು ಪರಪುರಷರ ಮುಖವನ್ನು ನೋಡವದಿಲ್ಲ. ನಾನು ಪರಾಧೀನಳಿರುವೆನೆಂದು ತಿಳಿದು, ಬಲಾತ್ಕಾರದಿಂದ ಅವರು ಒಳಗೆ ಬಂದರೆ. ಅವರ ಪರಿಣಾಮವು ನೆಟ್ಟಗಾಗಲಿಕ್ಕಿಲ್ಲ” ಎಂದು ನುಡಿದು, ಮಾಸಾಹೇಬರು ತಮ್ಮ ಬುರುಕಿಯನ್ನು ಮೈತುಂಬ ಹೊದ್ದುಕೊಂಡರು. ಈ ಪ್ರಸಂಗವನ್ನು ನೋಡಿ ಲೈಲಿಯು ಇನ್ನು ಪರಿಣಾಮವು ನೆಟ್ಟಗಾಗದೆಂದು ಭಾವಿಸಿ, ಒಮ್ಮೆ ಮಾಸಾಹೇಬರನ್ನೂ, ಒಮ್ಮೆ ಸೇವಕನನ್ನೂ ನೋಡುತ್ತ ನಿಂತುಕೊಂಡಳು. ಇತ್ತ ಸೇವಕನು ಇಂಥ ಉದ್ವಿಗ್ನತನದ ಉತ್ತರವನ್ನು ಮಹಾರಾಜರ ಮುಂದೆ ಹ್ಯಾಗೆ ಹೇಳಬೇಕೆಂದು ಯೋಚಿಸುತ್ತ ಕೆಲವುಹೊತ್ತು ಸುಮ್ಮನೆ ನಿಂತುಕೊಂಡನು, ರಾಮರಾಜನ ಬಳಿಗೆ ಹೋಗಲಿಕ್ಕೆ ಆತನ ಕಾಲುಗಳು ಏಳದಾದವು. ಕಡೆಗೆ ಆತನು ದಾಸಿಯ ಕಡೆಗೆ ಹೊರಳಿ, ಆಕೆಯನ್ನು ಕುರಿತು- “ಮಹಾರಾಜನಿಗೆ ಈ ಮಾತುಗಳನ್ನು ನಾನು ಹ್ಯಾಗೆ ಹೇಳಲಿ ? ಮಹಾರಾಜರನ್ನು ಇಲ್ಲಿಂದ ಹೊರಗೆಹಾಕಲಿಕ್ಕೆ ಯಾರು ಸಮರ್ಥರು ? ನಾನು ಹೋಗಿ ಹೀಗೆ ಇದ್ದಕ್ಕಿದ್ದ ಹಾಗೆ ಹೇಳಿದರೆ ಅವರು ನನ್ನ ತಲೆ ಹಾರಿಸುವದರಲ್ಲಿ ಸಂಶಯವಿಲ್ಲ. ನೀವು ಮೊದಲು ಮಹಾರಾಜರನ್ನು ಒಳಗೆ ಬರಗೊಡಿರಿ. ಆಮೇಲೆ ಏನು ಹೇಳುವದನ್ನು ಅವರ ಮುಂದೆ ಹೇಳಿ ಬಿಡಿರಿ; ಆದರೆ ಇಂಥ ಭಯಂಕರವಾದ ಉತ್ತರವನ್ನು

ಹೇಳುವ ಪ್ರಸಂಗವನ್ನು ನನ್ನ ಪಾಲಿಗೆ ಮಾತ್ರ ತರಬೇಡಿರಿ: ಎಂದು ಹೇಳಿದನು. ಅದಕ್ಕೆ ಮಾಸಾಹೇಬರು ಏನೂ ಮಾತಾಡಲಿಲ್ಲ; ಆದರೆ ಅದರ ಬಲವನ್ನು ನೋಡಿ ಲೈಲಿಯು, ಆ ಸೇವಕನನ್ನು ಕುರಿತು-ಅಪ್ಪಾ, ನೀನೇನು, ಹೇಳಿ ಕೇಳಿ ನೌಕರನು. ಕೈಯೊಳಗಿನ ಕಲ್ಲು ಇದ್ದ ಹಾಗೆ. ಅವರ ಮಾತನ್ನು ಇಲ್ಲಿ ಹೇಳಿದಂತೆ, ಇವರ ಮಾತನ್ನು ಅಲ್ಲಿ ಹೇಳಿಬಿಡೆಂದರಾಯಿತು. ಸುಮ್ಮನೆ ನಿನ್ನ ತಲೆ ಯಾಕೆ ಹಾರಿಸುವರು ? ಹೋಗು, ಈಗ ಹೇಳಿದಷ್ಟು ನಿಮ್ಮ ಮಹಾರಾಜರ ಮುಂದೆ ಹೇಳು ಹೋಗು, ಎಂದು ಹೇಳಿದಳು; ಆದರೂ ಆ ಸೇವಕನ ಕಾಲುಗಳು ಏಳುಲೊಲ್ಲವು. ಆತನು ಸ್ವಲ್ಪ ಹೊತ್ತು ಅಲ್ಲಿಯೇ ನಿಂತುಕೊಂಡು-ಮಾಸಾಹೇಬ, ನಿಮ್ಮ ಈ ಮಾತುಗಳ ಪರಿಣಾಮವು ನೆಟ್ಟಗಾಗಲಿಕ್ಕಿಲ್ಲ ಎಂದನು. ಅದನ್ನು ಕೇಳಿ ಮಾಸಾಹೇಬರು ಸ್ವಲ್ಪ ಹೊತ್ತು ಸಂತಾಪದಿಂದ ಏನೂ ಮಾತನಾಡಲಿಲ್ಲ. ಆಮೇಲೆ ಅವರು ಆ ಸೇವಕನನ್ನು ಕುರಿತು ತಟ್ಟನೆ- “ನನ್ನನ್ನು ಭಲಿಸಬೇಕೆಂದು ನಿಮ್ಮ ಮಹಾರಾಜರು ನಿನ್ನನ್ನು ನನ್ನ ಬಳಿಗೆ ಕಳಿಸಿರುವರೋ ಏನು ? ನಾನು ಕೊಟ್ಟ ಉತ್ತರವನ್ನು ನಿನ್ನ ಒಡೆಯನಿಗೆ ಹೇಳು. ಮತ್ತು ಸ್ಪಷ್ಟವಾಗಿ ಹೀಗೆಯೂ ತಿಳಿಸು- ವೈರಿಗಳ ಕಡೆಯ ಹೆಣ್ಣುಮಕ್ಕಳನ್ನು ಹೀಗೆ ಪ್ರತಿಬಂಧದಲ್ಲಿಟ್ಟು, ಈವರೆಗೆ ಯಾವ ಹಿಂದೂ ಅರಸನೂ ಪೀಡಿಸಿರುವದಿಲ್ಲ; ಅಂಥ ನೀಚ ಕೆಲಸವನ್ನು ಈಗ ನೀವು ಮಾಡಿ ಕೀರ್ತಿಯನ್ನು ಸಂಪಾದಿಸುವಿರಿ. ಇದರಿಂದ ನಿಮ್ಮ ವಂಶದ ಹಾಗೂ ಇಡಿಯ ಕ್ಷತ್ರಿಯ ಕುಲದ ಉದ್ಧಾರವು ಬಹಳ ಚೆನ್ನಾಗಿ ಆಗುವದು !”

ಮಾಸಾಹೇಬರ ಈ ಮಾತುಗಳನ್ನು ಕೇಳಿ, ಇನ್ನು ಈ ಹೆಣ್ಣು ಮಗಳ ಮುಂದೆ ನಿಂತುಕೊಳ್ಳುವುದರಲ್ಲಿ ಅರ್ಥವಿಲ್ಲೆಂದು ತಿಳಿದು, ಆ ಸೇವಕನು ರಾಮರಾಜನ ಬಳಿಗೆ ಹೋಗಿ ತನ್ನಿಂದಾದಷ್ಟು ಸೌಮ್ಯರೀತಿಯಿಂದ, ಎಡಚೆಡಚಾಡುತ್ತ ಮಾಸಾಹೇಬರು ಕೊಟ್ಟ ಉತ್ತರವನ್ನು ಹೇಳಿದನು, ಅದರಿಂದ ರಾಮರಾಜನ ಸಮಾಧಾನವಾಗಲಿಲ್ಲ. ಸೇವಕನು ಎನೋ ಮುಚ್ಚುತ್ತಾನೆಂದು ತಿಳಿದು ರಾಮರಾಜನು ಅವನನ್ನು ಕುರಿತು-“ನೀನು ಯಥಾಸ್ಥಿತವಾಗಿ ಇದ್ದದ್ದನ್ನೆಲ್ಲ ಹೇಳು. ಒಂದು ಮಾತನ್ನು ಸಹ ಮುಚ್ಚಬೇಡ” ಎಂದು ಗದ್ದರಿಸಿದನು, ಆಗ ಸೇವಕನು ನಿರುಪಾಯನಾಗಿ, ಮಾಸಾಹೇಬರು ಆಡಿದ ಎಲ್ಲ ಮಾತುಗಳನ್ನು ಇದ್ದಕ್ಕಿದ್ದ ಹಾಗೆ ಹೇಳಿದನು. ಅದನ್ನು ಕೇಳಿ ರಾಮರಾಜನು ಅರ್ಧತಾಸು ಸುಮ್ಮನೆ ನಿಂತುಕೊಂಡನು. ಆಮೇಲೆ ಆತನು ಸೇವಕನಿಗೆ ಆಕೆಯ ವೃದ್ಧ ದಾಸಿಯಾದ ಲೈಲಿಯು ಇರುತ್ತಾಳಲ್ಲ, ಆಕೆಯನ್ನು ಇತ್ತ ಕಡೆಗೆ ಕರಕೊಂಡು ಬಾ ಎಂದು ಹೇಳಿದನು. ಅದರಂತೆ ಸೇವಕನು ಹೋಗಿ ಲೈಲಿಯನ್ನು ಕರೆದನು.

ಲೈಲಿಯು ಮಾಸಾಹೇಬರ ಕಡೆಗೆ ನೋಡಿ ಏನೋ ಮಾತಾಡಬೇಕೆನ್ನುತ್ತಿರಲು, ಮಾಸಾಹೇಬರು. ಹೋಗು, ನೀನು ಹೋಗಲಿಕ್ಕೇನೂ ಪ್ರತಿಬಂಧವಿಲ್ಲ; ಆದರೆ ಆತನು ನನ್ನ ಬಳಿಗೆ ಬರಲಾಗದು ಸರ್ವಥಾ ಇಲ್ಲಿಗೆ ಬರಲಾಗದೆಂದು ಆತನಿಗೆ ಸ್ಪಷ್ಟವಾಗಿ ಹೇಳು, ಬಂದರೆ ನಾನು ಮುಖಾವಲೋಕವನ್ನು ಮಾಡಲಿಕ್ಕಿಲ್ಲವೆಂತಲೂ ತಿಳಿಸು ಎಂದು ಹೇಳಲು ಲೈಲಿಯು ದಿಟ್ಟತನದಿಂದ ರಾಮರಾಜನ ಎದುರಿಗೆ ಬಂದು ನಿಂತುಕೊಂಡಳು.

* * * *

೨೨ನೆಯ ಪ್ರಕರಣ

ಆಶಾಭಂಗ

ಲೈಲಿಯು ಬಂದಾಗ ರಾಮರಾಜನು ಒಬ್ಬನೇ ಕುಳಿತಿದ್ದನು ಲೈಲಿಯು ಬಂದಕೂಡಲೆ ರಾಮರಾಜನು ತನ್ನ ಸೇವಕರಿಗೆ ಹೊರಗೆ ತೋಟದಲ್ಲಿ ಹೋಗಿರೆಂದು ಹೇಳಿ, ಲೈಲಿಯನ್ನು ಕುರಿತು-ಮಾರ್ಜನೆ, ಮಾರ್ಜನೆ ಹೇಳು ನನಗೆ ಎಲ್ಲ ನಿಜವಾದ ವೃತ್ತಾಂತವನ್ನು ಹೇಳು. ನಿನ್ನ ಗುರುತನ್ನು ನಾನು ಎಷ್ಟೋ ದಿನಗಳ ಹಿಂದೆ ಹಿಡಿದಿರುವೆನು, ಇನ್ನು ಮುಚ್ಚಿಕೊಳ್ಳುವದರಲ್ಲೇನೂ ಅರ್ಥವಿಲ್ಲ. ನೀವು ಇಲ್ಲಿಂದ ಹೋದಬಳಿಕ ಏನಾಯಿತೆಂಬದನ್ನೆಲ್ಲ ನನ್ನ ಮುಂದೆ ಹೇಳು, ಇಂದು ಆಕೆಯ ಮುಖದಿಂದಲೇ ಎಲ್ಲಾ ವೃತ್ತಾಂತವನ್ನು ಕೇಳಬೇಕೆಂದು ನಾನು ಬಹಳವಾಗಿ ಅಪೇಕ್ಷಿಸಿದ್ದೆನು; ಆದರೆ ಆಕೆಯು ಹಾಗೆ ಹೇಳಲಿಚ್ಛಿಸುವದಿಲ್ಲ; ಸದ್ಯಕ್ಕೆ ಆಕೆಯನ್ನು ನಾನು ಬಲಾತ್ಕರಿಸುವದಿಲ್ಲ. ನೀನಂತು ಎಲ್ಲ ವೃತ್ತಾಂತವನ್ನು ಹೇಳಲೇಬೇಕು. ಹೇಳು ಸ್ವಲ್ಪವಾದರೂ ಮುಚ್ಚಬೇಡ. ನೀವು ಇಲ್ಲಿಂದ ಹೋದಬಳಿಕ ಎಲ್ಲಿಗೆ ಹೋದಿರಿ ? ಮುಂದೆ ಏನೇನಾಯಿತು ? ನಾನು ನಿಮ್ಮನ್ನು ಇಲ್ಲಿ ಎಷ್ಟು ಹುಡುಕಿಸಿದೆನು. ನೀವು ಸಿಕ್ಕಿದ್ದರೆ, ನಿಮ್ಮ ಬೆನ್ನು ಹಿಂದೆಯೇ ಬಂದು ನಿಮ್ಮನ್ನು ಕರಕೊಂಡು ಬರುತ್ತಿದ್ದೆನು; ನಿಮ್ಮನ್ನು ಅಡ್ಡ ಹಾದಿಗೆ ಹೋಗಗೊಡುತ್ತಿದ್ದಿಲ್ಲ; ಆದರೆ ಏನು ಮಾಡಲಿ ? ನಿಮ್ಮ ಗೊತ್ತೇಹತ್ತಲಿಲ್ಲ; ಆದ್ದರಿಂದ ನಾನು ಹುಡುಕುತ್ತ ಸುಮ್ಮನೆ ಕುಳಿತುಕೊಳ್ಳಬೇಕಾಯಿತು, ನನಗೊಂದು ಮುಖ್ಯ ಮಾತು ಗೊತ್ತಾಗಬೇಕಾಗಿದೆ; ಅದು ನನಗೆ ಗೊತ್ತಾದಂತೆ ಆಗಿದ್ದರೂ, ನಿಮ್ಮ ಮುಖದಿಂದ ಕೇಳಿಕೊಳ್ಳಬೇಕಾಗಿರುವುದು. ನೀವು ನಿಜವಾದ ಸಂಗತಿಯನ್ನು ಹೇಳಿದರೆ, ನನಗೆ ಎಷ್ಟೊಂದು ಆನಂದವಾಗುವಹಾಗಿದೆ ಹೇಳು, ಮಾರ್ಜನೇ, ಸುಮ್ಮನೆ ನಿಂತುಕೊಳ್ಳಬೇಡ. ಬಾಯಿ ಬಿಚ್ಚಿ ಮಾತಾಡು ಎಂದನು. ರಾಮರಾಜನ ಮುಖದಿಂದ “ಮಾರ್ಜನೆ” ಎಂಬ ಶಬ್ದವು ಹೊರಬಿದ್ದದ್ದನ್ನು ಕೇಳಿ ಲೈಲಿಯು ಬೆಚ್ಚಿಬಿದ್ದಳು. ಆಕೆಗೆ ಏನೂ ತೋಚದ್ದರಿಂದ, ರಾಮರಾಜನ ಮೋರೆಯನ್ನು ನೋಡುತ್ತ ಸುಮ್ಮನೆ ನಿಂತುಕೊಂಡಳು.

ಆಗ ರಾಮರಾಜನು ಮತ್ತೆ ಲೈಲಿಗೆ- “ಹೂ, ಮಾತಾಡು ರಣಮಸ್ತಖಾನನು ಯಾರು ? ಆತನ ವೃತ್ತಾಂತವನ್ನು ಕೇಳಿಕೊಳ್ಳಲಿಕ್ಕೆ ನಾನು ಅತ್ಯಂತ ಆತುರನಾಗಿದ್ದೇನೆ. ನಾನು ಆತನನ್ನೇ ಕೇಳಬೇಕೆಂದು ಮಾಡಿದ್ದೆನು. “ನೀನು ಎಲ್ಲಿಯವನು ? ನಿನ್ನ ತಾಯಿ-ತಂದೆಗಳು ಯಾರು ? ಅವರು ವಿಜಾಪುರದವರೋ? ಮತ್ತೆ ಎಲ್ಲಿದಾದರೂ ವಿಜಾಪುರಕ್ಕೆ ಬಂದವರೋ ?” ಎಂದೇ ಆತನನ್ನು ಕೇಳಿ, ಆತನಿಗೆ ತನ್ನ ಜನ್ಮ ವೃತ್ತಾಂತವು ಗೊತ್ತಿಲ್ಲದ ಪಕ್ಷದಲ್ಲಿ, ನಾನೇ ನಿಜವಾದ ಸಂಗತಿಯನ್ನು ಆತನಿಗೆ ಹೇಳಬೇಕೆಂದು ಮಾಡಿದ್ದೆನು ; ಆದರೆ ಮೊದಲು ಮೆಹರ್ಜಾನಳನ್ನು ಕಂಡು ಆಕೆಯಿಂದ ಯಾವತ್ತು ಸಂಗತಿ ಕೇಳಿಕೊಂಡು, ಆಕೆಯ ಮನಸ್ಸಿಗೆ ಬಂದರೆ ಅವನ ಜನ್ಮ ವೃತ್ತಾಂತವನ್ನು ಆತನ ಮುಂದೆ ಹೇಳಬೇಕು. ಇಲ್ಲದಿದ್ದರೆಬಿಡಬೇಕು. ಎಂಬ ವಿಚಾರವು ಉತ್ಪನ್ನವಾದ್ದರಿಂದ ಅಷ್ಟಕ್ಕೆ ಬಿಟ್ಟೆನು. ಈಗ ಮೆಹರ್ಜಾನಳನ್ನು ಕೇಳುವದಕ್ಕಾಗಿಯೇ ನಾನು ಇಲ್ಲಿಗೆ ಬಂದಿದ್ದೇನೆ. ಅದೇ ಉದ್ದೇಶದಿಂದಲೇ ನಿಮ್ಮನ್ನು ವಿಜಯನಗರದಿಂದ ಇಲ್ಲಿಗೆ ನಿನ್ನೆ ಕಳಿಸಿದನು. ನೀವು ಮೊದಲು ಇದ್ದಾಗಿನಂತೆಯೇ ಕುಂಜವನದ ಸ್ಥಿತಿಯು ಈಗ ಆಗಿದೆಯೋ ಇಲ್ಲವೋ ನೋಡಿರಿ. ಇದನ್ನು ನೋಡಿ ನಿಮಗೆ ಹಿಂದಿನದಲ್ಲ ನೆನಪಾಗಿ ನನಗೆ ನೀವು ಅನುಕೂಲವಾದೀತೆಂದು ತಿಳಿದು, ಈಗ ನಾಲ್ಕು ದಿವಸಗಳಲ್ಲಿ ಕುಂಜವನವನ್ನು ಬಹು ಶ್ರಮಪಟ್ಟು ವ್ಯವಸ್ಥೆಗೊಳಿಸಿದ್ದೇನೆ. ನಿಮ್ಮ ಮೇಲೆ ನನ್ನ ಪ್ರೇಮವು ಮೊದಲು ಇದ್ದಂತೆ ಈಗಲೂ ಇರುತ್ತದೆ. ನಾನು ಮಹತ್ವಾಕಾಂಕ್ಷಿಯಿಂದ ಕೃಷ್ಣದೇವರಾಯರ ಮಗಳನ್ನು ಲಗ್ನವಾದದ್ದೇನೋ ನಿಜ. ಆದರೆ ರಾಜಕನ್ಯೆಯ ಮನಸ್ಸನ್ನು ಒಲಿಸಿಕೊಳ್ಳಲಿಕ್ಕೆ ನಾನು ಎಂದೂ ಯತ್ನಿಸಿರುವದಿಲ್ಲ. ನಿಜವಾದ ಪ್ರೇಮವು ಹುಟ್ಟಿದರೆ ಒಮ್ಮೆಯೇ ಹುಟ್ಟುವದು. ಹುಟ್ಟಿದ ಬಳಿಕ ಅದು ನಾಶಹೊಂದಲಾರದು. ರೂಪಾಂತರಿಸಲಾರದು. ಮಾರ್ಜನೆ, ಮಾರ್ಜನೆ, ಮೆಹೆರಜಾನಳ ಮೇಲಿದ್ದ ನನ್ನ ಪ್ರೇಮದ ಪರಿವರ್ತನಗಳು (ನಕಲುಗಳು) ಬೇಕಾದಷ್ಟು ಆಗಬಹುದು; ಆದರೆ ಮೆಹೆರಜಾನಳ ಮೇಲಿನ ನನ್ನ ನಿಜವಾದ ಪ್ರೇಮವು ಮೆಹೆರಜಾನಳಲ್ಲಿಯೇ ಉಳಿದಿರುವದು ಅದರ ಮರೆವು ನನಗೆ ಎಂದಿಗೂ ಆಗದು” ಎಂದನು.

ಈ ಮೇರೆಗೆ ನುಡಿಯುವಾಗ ರಾಮರಾಜನ ಕಣ್ಣುಗಳಲ್ಲಿ ನೀರು ಬಂದವು. ಆತನು ಏನೂ ಮಾಡಲಾರದೆ ಸುಮ್ಮನೆ ಕುಳಿತುಕೊಂಡಿದ್ದನು. ಇದನ್ನು ನೋಡಿ ಮಾರ್ಜನೆಯ ಮನಸ್ಸು ಕರಗಿತು. ಆಕೆಯು ರಾಮರಾಜನಿಗೆ ಎಲ್ಲ ನಿಜವಾದ ಸಂಗತಿಯನ್ನು ಹೇಳಿ, ಆತನನ್ನು ಸಮಾಧಾನಗೊಳಿಸಬೇಕೆಂದು ಮಾಡಿದಳು.

ಇದನ್ನು ಆಕೆಯು ಮಾತಾಡತಕ್ಕವಳು, ಅಷ್ಟರಲ್ಲಿ ರಾಮರಾಜನು- “ಮಾರ್ಜೀನೆ. ನಿನ್ನ ಒಡೆಯಳು ಎಷ್ಟು ನಿಷ್ಠುರಳು ! ಆಕೆಗೆ ನಿಜವಾದ ಪ್ರೇಮದ ಗುರುತೇ ಇದ್ದಂತೆ ತೋರುವದಿಲ್ಲ. ಒಂದು ಕಾರ್ಯದ ನಿಮಿತ್ತದಿಂದ ನಾನು ಮಾಡಿದ ಕಡ್ಡಿಯಷ್ಟು ತಪ್ಪನ್ನೇ ಗುಡ್ಡದಷ್ಟು ಮಾಡಿ ಆಕೆಯು ನಿರ್ದಯಳಾದಳು. ನನ್ನಿಂದಾದ ಉಪಕಾರವನ್ನೆಲ್ಲ ಮರೆತು, ನನಗೆ ಆಗದವಳಂತೆ ಆಕೆಯು ಒಮ್ಮೆಲೆ ಹೊರಟುಹೋಗಿಬಿಟ್ಟಳು, ಎಂದು ನುಡಿದನು. ಈ ಮಾತುಗಳು ಲೈಲಿಯ ಮನಸ್ಸನ್ನು ತಿರುಗಿಸಿದವು. ರಾಮರಾಜನು ತನ್ನ ಒಡೆಯಳಿಗೆ ನಿಷ್ಠುರಳೂ, ಪ್ರೇಮರಹಿತಳೂ, ನಿರ್ದಯಳೂ ಎಂದು ಹೆಸರಿಟ್ಟಿದ್ದು ಮಾರ್ಜೀನೆಯ ಮನಸ್ಸಿಗೆ ಸರಿಬರಲಿಲ್ಲ. ಅತ್ಯಂತ ಪ್ರೇಮಲ ಸ್ವಭಾವದ ತನ್ನ ಪ್ರಿಯ ಮೆಹೆರಜಾನಳು, ತನ್ನ ಕುಲಶೀಲಗಳನ್ನೂ, ಆಪ್ತೇಷ್ಟರನ್ನೂ ಲಕ್ಷಿಸದೆ, ಸರ್ವಸ್ವವನ್ನು ಈತನಿಗೆ ಒಪ್ಪಿಸಿ, ತನ್ನ ಕುತ್ತಿಗೆಯನ್ನು ಈತನ ಕೈಯಲ್ಲಿ ಕೊಟ್ಟಿರುವಾಗ, ಈತನೇ ನಿಷ್ಠುರತನದಿಂದ ಮೆಹೆರಜಾನಳ ಕುತ್ತಿಗೆಯನ್ನು ಕೊಯ್ದಿರಲು, ತಿರುಗಿ ಮೆಹೆರಜಾನಳನ್ನೇ ಈತನು ಹೇಳುತ್ತಾನಲ್ಲ, ಎಂದು ಆಕೆಯು ರಾಮರಾಜನ ಮೇಲೆ ಸಿಟ್ಟಾದಳು. ನಿಜವಾದ ವೃತ್ತಾಂತವನ್ನು ಈತನ ಮುಂದೆ ಹೇಳುವದಂತು ಇರಲಿ, ಈತನಿಗೆ ನಮ್ಮ ಗುರುತು ಕೂಡ ಹತ್ತಗೊಡಬಾರದೆಂದು ತಿಳಿದು, ಆಕೆಯು ಸುಮ್ಮನೆ ನಿಂತು ಕೊಂಡು ಬಿಟ್ಟಳು. ತಾನು ಇಷ್ಟು ದೈನ್ಯದಿಂದ ಹೇಳಿಕೊಂಡರೂ, ಕಣ್ಣೀರು ಹಾಕಿದರೂ ಮಾರ್ಜೀನೆಗೆ ದಯೆ ಹುಟ್ಟಲಿಲ್ಲೆಂದು ತಿಳಿದು, ರಾಮರಾಜನು ಸ್ವಲ್ಪ ತ್ರಾಸಗೊಂಡು ಮಾರ್ಜೀನೆಗೆ - ಯಾಕೆ ? ಸುಮ್ಮನೆ ನಿಂತೆ ? ಮಾತಾಡುವದಿಲ್ಲವೇನು? ನಾನೇನು ಕಲ್ಲಿನಮುಂದೆ ಮಾತಾಡುತ್ತಿರುವೆನೋ ? ಮಾತಾಡು, ಹೇಳು, ನಾನು ಕೇಳಿದ್ದನ್ನೆಲ್ಲ ಹೇಳು, ಎಂದು ಕೇಳಿದನು. ಅದಕ್ಕೆ ಮಾರ್ಜೀನೆಯು ತಟ್ಟನೆ ರಾಮರಾಜನನ್ನು ಕುರಿತು-

ಮಾರ್ಜೀನೆ-ಏನು ಹೇಳಲಿ ? ನೀವು ಏನು ಕೇಳುತ್ತೀರೆಂಬದೇ ನನಗೆ ತಿಳಿಯಲೊಲ್ಲದು, ಅಂದಬಳಿಕ ಅದರ ಉತ್ತರವನ್ನು ನಾನು ಹ್ಯಾಗೆ ಕೊಡಬೇಕು?

ರಾಮರಾಜ- ನಿನಗೆ ತಿಳಿಯಲೊಲ್ಲದೋ ? ನಾನು ಏನು ಕೇಳುತ್ತೇನೆಂಬುದು ನಿನಗೆ ತಿಳಿಯಲೊಲ್ಲದೋ ಮಾರ್ಜೀನೆ, ನನಗೆ ಉಳಿದದ್ದನ್ನೇನೂ ಹೇಳಬೇಡ, ಒಂದೇಮಾತು ಹೇಳು. ಈ ರಣಮಸ್ತಖಾನನು ಅವನೇ ಏನು ? ನೀವು ಇಲ್ಲಿಂದ ಹೋದಬಳಿಕ ಈತನು ಎಷ್ಟು ದಿನಗಳ ಮೇಲೆ, ಎಲ್ಲಿ ಹುಟ್ಟಿದನು ? ಎಂದು ನುಡಿಯುತ್ತಿರಲು, ಮಾರ್ಜೀನೆಯು ನಡುವೇ ಬಾಯಿ ಹಾಕಿ

ಮಾರ್ಜಿನೆ-ಸುಮ್ಮನೆ ಯಾಕೆ ನನ್ನನ್ನು ಕೇಳುತ್ತೀರಿ ? ನನಗೆ ಏನೂ ಗೊತ್ತಿಲ್ಲ; ಮತ್ತು ನೀವು ಏನು ಕೇಳುತ್ತೀರೆಂಬದೂ ನನಗೆ ತಿಳಿಯಲೊಲ್ಲದು.

ರಾಮರಾಜ-ಹೀಗೆ ಹೇಳುವುದಕ್ಕಿಂತ “ನಾನೂ ಏನೂ ಹೇಳುವದಿಲ್ಲವೆಂದು” ಸ್ಪಷ್ಟ ಹೇಳಬಾರದೆ ?

ಮಾರ್ಜಿನೆ-ನನಗೆ ಏನೂ ಗೊತ್ತಿಲ್ಲದ ಬಳಿಕ ನಾನು ಹೇಳಲಾದರೂ ಏನು ? ನಾವು ನಿಮಗೆ ಯಾರ ಹಾಗೆ ಕಾಣುತ್ತೇವೆ ? ನಮ್ಮನ್ನು ನೀವು ಯಾರೆಂದು ತಿಳಿದಿರುತ್ತೀರಿ ? ನಮ್ಮ ಮಾಸಾಹೇಬರನ್ನು ನೀವು ಯಾರೆಂದು ಭಾವಿಸಿರುತ್ತೀರಿ ? ನಮ್ಮ ಮಾಸಾಹೇಬರು ಒಬ್ಬ ಬಡ ವಿಧವೆಯು. ಪತಿಯು ಮರಣ ಹೊಂದಿದ ಬಳಿಕ, ಪಾಪ ! ಅಲ್ಲಾನ್ ಧ್ಯಾನ ಮಾಡುತ್ತ ಅವರು ಕಾಲಪರಣ ಮಾಡುತ್ತಿರುವರು. ಉತ್ತರ ಹಿಂದುಸ್ತಾನದ ಕಡೆಗಿದ್ದವರು, ಈಗ ದಕ್ಷಿಣ ಹಿಂದುಸ್ತಾನದ ಕಡೆಗೆ ಬಂದಿರುತ್ತಾರೆ. ಅವರು ತಮ್ಮ ಮಗನ ಮೂರ್ಖತನದಿಂದ ಹೀಗೆ ಸಂಕಟಕ್ಕೆ ಗುರಿಯಾಗಿರುತ್ತಾರೆ.

ಇದನ್ನು ಕೇಳಿ ರಾಮರಾಜನಿಗೆ ಏನೂ ತೋಚದಾಯಿತು. ಆತನು ಲೈಲಿಗೆ ನೀನು ನನಗೆ ನಮ್ಮ ಮೆಹೆರಜಾನಳ ಭೆಟ್ಟಿಯನ್ನು ಮಾಡಿಸಿಬಿಡು. ನಾನು ಆಕೆಯನ್ನೇ ಕೇಳುವೆನು, ಎಂದು ಹೇಳಿದನು. ಇದನ್ನು ಕೇಳಿ ಮಾರ್ಜಿನೆಯು ಏನೂ ತೋಚದೆ ಸುಮ್ಮನೆ ನಿಂತುಕೊಂಡಳು. ಆಮೇಲೆ ಆಕೆಯು ರಾಮರಾಜನಿಗೆ ನಿಮ್ಮ ಮೆಹೆರಜಾನಳು ! ನಿಮ್ಮ ಮೆಹೆರಜಾನಳೂ ಯಾರೆಂಬುದೇ ನನಗೆ ಗೊತ್ತಾಗಲೊಲ್ಲದು; ಅಂದಬಳಿಕ ನಾನು ಆಕೆಯ ಬಳಿಗೆ ನಿಮ್ಮನ್ನು ಹ್ಯಾಗೆ ಕರಕೊಂಡು ಹೋಗಲಿ ? ಅನ್ನಲು, ರಾಮರಾಜನು ಈಕೆಯು ಒಳ್ಳೆಯ ಮಾತಿನಿಂದ ಹಾದಿಗೆ ಬರುವಹಾಗೆ ಕಾಣುವದಿಲ್ಲ, ಸ್ವಲ್ಪ ಗುಡುಗು ಹಾಕಿ ನೋಡೋಣವೆಂದು

ರಾಮರಾಜ-ನೀನು ಯಾರ ಸಂಗಡ ಈ ಹುಡುಗಾಟಿಕೆಯನ್ನು ಮಾಡುತ್ತೀಯೆಂಬುದು ನಿನಗೆ ಗೊತ್ತಿರುವದಷ್ಟೆ ?

ಲೈಲಿ-ಇಲ್ಲ, ನನಗೆ ಯಾವದೂ ಗೊತ್ತಿಲ್ಲ. ನೀವು ಯಾರೆಂಬದನ್ನು ನಾನರಿಯೆ.

ರಾಮರಾಜ-ನಿನ್ನ ನೂರು ವರ್ಷಗಳು ತುಂಬಿದವೆಂದು ತಿಳಿದುಕೋ.

ಲೈಲಿ-ನಿಜವಾಗಿಯೇ ನನ್ನ ನೂರು ವರ್ಷಗಳು ತುಂಬಿದ್ದರೆ, ಪರವರದಿಗಾರ ಖುದಾನು ನನ್ನನ್ನು ಅನುಗ್ರಹಿಸಿದನೆಂದಲೇ ನಾನು ತಿಳಿಯುವೆನು. ನನಗಂತು ನನ್ನ ಜೀವವು ಬೇಡಾಗಿರುತ್ತದೆ.

ರಾಮರಾಜ-ಇನ್ನು ಮೇಲೆ ನಾನೇ ರಣಮಸ್ತಖಾನನಿಗೆ ಅವನ ಜನ್ಮ ವೃತ್ತಾಂತವನ್ನು ಹೇಳುವೆನು.

ಲೈಲಿ-ಏನೂ ಚಿಂತೆಯಿಲ್ಲ. ಅವಶ್ಯವಾಗಿ ಹೇಳಿರಿ. ಅದನ್ನು ಕೇಳಿ ಆತನಿಗೆ ಆನಂದವಾದರೆ ನೆಟ್ಟಗೇ ಆಯಿತು. ಮಾಸಾಹೇಬರಿಗೂ, ಆತನಿಗೂ ಇನ್ನು ಯಾವ ಸಂಬಂಧವೂ ಉಳಿದಿರುವುದಿಲ್ಲ. ತಮ್ಮ ಮಗನು ಸ್ವಾಮಿ ದ್ರೋಹಿಯಾದದ್ದರಿಂದ, ಆತನು ತಮ್ಮ ಪಾಲಿಗೆ ಸತ್ತನೆಂದ ಮಾಸಾಹೇಬರು ತಿಳಿಕೊಂಡಿರುವರು.

ಮುದುಕಿಯು ಯಾವುದಕ್ಕೂ ಗುಟ್ಟುಕೊಡುವುದಿಲ್ಲೆಂಬ ಮಾತು ರಾಮರಾಜನಿಗೆ ಗಟ್ಟಿಮುಟ್ಟಿ ಗೊತ್ತಾಯಿತು. ಇನ್ನು ಹೆಚ್ಚು ಅಲೆದಾಡುವದರಲ್ಲಿ ಅರ್ಥವಿಲ್ಲೆಂದು ತಿಳಿದು, ಅಲ್ಲಿಂದ ಹೊರಟುಹೋಗಬೇಕೆಂದು ಆತನು ನಿಶ್ಚಯಿಸಿದನು ಇಷ್ಟು ಪ್ರಯತ್ನ ಮಾಡಿದರೂ ತನ್ನಕೋರಿಕೆಯು ಕೈಗೊಡದ್ದರಿಂದ. ಆತನಿಗೆ ಬಹು ವಿಷಾದವಾಯಿತು. ಆತನಿಗೆ ಆ ಸ್ಥಾನವನ್ನು ಬೇಗನೇ ಬಿಡಲಿಕ್ಕೆ ಬೇರೆ ಕಾರಣಗಳೂ ಒದಗಿಸದವು. ಯುದ್ಧಪ್ರಸಂಗವಿರಲು, ವೈರಿಗಳ ಕಡೆಯ ಸುದ್ದಿಗಳನ್ನು ತಿಳಿಕೊಂಡು ಬರುವದಕ್ಕಾಗಿ ವಿಜಯನಗರದ ಗುಪ್ತಚಾರರು ಅಲ್ಲಲ್ಲಿ ತಿರುಗುತ್ತಿದ್ದರಷ್ಟೇ. ಅವರಲ್ಲಿ ಒಬ್ಬನು ವಿಜಾಪುರದ ಕಡೆಯಿಂದ ಅವಸರದಿಂದ ಬಂದು, ರಾಮರಾಜನಿಗೆ ಬೇಗನೆ ಸುದ್ದಿಯನ್ನು ಮುಟ್ಟಿಸಬೇಕೆಂದು ವಿಜಯನಗರಕ್ಕೆ ಹೋಗಿದ್ದನು. ಆದರೆ ರಾಮರಾಜನು ಕುಂಜವನದಲ್ಲಿರುವನೆಂಬದು ಗೊತ್ತಾದ್ದರಿಂದ ಆ ಸೇವಕನು ಕುಂಜವನಕ್ಕೆ ಬಂದು, ರಾಮರಾಜನಿಗೆ ತಾನು ಬಂದಿರುವ ಸುದ್ದಿಯನ್ನು ಹೇಳಿಕಳಿಸಿದನು. ಆಗ ರಾಮರಾಜನು ಆತನನ್ನು ಕರೆಸಿಕೊಂಡು, ಹೊಸ ಸುದ್ದಿಯೇನೆಂದು ಕೇಳಲು, ಸೇವಕನು- ಮಹಾರಾಜರೇ, ಶತ್ರುಗಳು ಮೂವರಿದ್ದವರು ನಾಲ್ವರಾದರು. ಹುಸೇನಶಹನು ಉಳಿದ ಮೂರು ಬಾದಶಹರನ್ನು ಕೂಡಕೊಳ್ಳುವನೋ, ಇಲ್ಲವೋ ಎಂಬದು ಈ ವರೆಗೆ ಅನುಮಾನಪಕ್ಷವಾಗಿತ್ತು; ಆದರೆ ಆತನೂ ಈಗ ಕೂಡಿಕೊಂಡನು. ಆತನು ತನ್ನ ಸೈನ್ಯದೊಡನೆ ಹೊರಟಿರುವನು. ಇಷ್ಟು ಹೊತ್ತಿಗೆ ಆತನು ಅರ್ಧಹಾದಿಗೆ ಸಹ ಬಂದಿರಬಹುದು ಎಂದು ಹೇಳಿದನು. ಇದನ್ನು ಕೇಳಿದಕೂಡಲೆ ರಾಮರಾಜನು ಮನಸ್ಸಿನಲ್ಲಿ ಬೆದರಿದರೂ, ಹೊರಗೆ ಅದರ ಲಕ್ಷಣ ತೋರುಗೊಡದೆ-ಇದೇ ಏನು ನಿನ್ನ ಮಹತ್ವದ ಸುದ್ದಿಯು ! ಯಾವ ಶಹನು ಕೂಡಿ ನಮ್ಮನ್ನೇನು ಮಾಡುವನು ? ಎಲ್ಲಾ ಶಹರೂ ಒಟ್ಟುಗೂಡಿ ಒಮ್ಮೇಲೇ ನಮ್ಮಮೇಲೆ ಸಾಗಿ ಬಂದುಬಿಡಲಿ. ಅಂದರೆ ಅವರೆಲ್ಲರಿಗೆ ಒಮ್ಮೆ ಚೆನ್ನಾಗಿ ಕೈತೋರಿಸಿಬಿಡೋಣ. ಮುಸಲ್ಮಾನರ

ನಾಶಕಾಲವೇ ಒದಗಿದಂತೆ ಕಾಣುತ್ತದೆ. ಹಿಂದಕ್ಕೆ ಪರಶುರಾಮನು ಇಪ್ಪತ್ತೊಂದು ಸಾರೆ ಕ್ಷತ್ರಿಯ ಸಂಹಾರಮಾಡಿ ಪೃಥ್ವಿಯನ್ನು ನಿಃಕ್ಷತ್ರಿಯವಾಗಿ ಮಾಡಿದಂತೆ ಈಗ ನಾವು ಪೃಥ್ವಿಯನ್ನು ನಿರ್ಮುಸಲ್ಮಾನವಾಗಿ ಮಾಡೋಣ ! ಹೋಗು, ವೈರಿಗಳು ಸೈನ್ಯಗಳ ಎಲ್ಲಿಯವರೆಗೆ ಬಂದಿವೆಯೆಂಬದನ್ನು ನೋಡಿ ಬಂದು ಹೇಳು. ಅಂಥ ಮಹತ್ವದ ಸುದ್ದಿಗಳೇನಾದರೂ ಇದ್ದರೆ, ನನ್ನ ತನಕ ಹೇಳಲಿಕ್ಕೆ ಬಾ, ಹಾಗೆಮಾಡದೆ, ಇಂಥ ಕ್ಷುಲ್ಲಕ ಸುದ್ದಿಗಳನ್ನು ಹೇಳಲಿಕ್ಕೆ ಬಂದು ತೊಂದರೆಯನ್ನು ಕೊಡಬೇಡ, ಎಂದು ನುಡಿದನು. ಈ ಮಾತುಗಳನ್ನು ಕೇಳಿ ಸೇವಕನು ಆಶ್ಚರ್ಯಪಡುತ್ತ ಹೊರಟು ಹೋದನು. ರಾಮರಾಜನೂ ಅಸಮಾಧಾನದಿಂದ ಕುಂಜವನವನ್ನು ಬಿಟ್ಟು ವಿಜಯನಗರಕ್ಕೆ ಬಂದು ಮುಟ್ಟಿದನು.

ವಿಜಯನಗರಕ್ಕೆಬಂದಬಳಿಕ ಎಷ್ಟೋ ಮಹತ್ವದ ಸುದ್ದಿಗಳನ್ನು ರಾಮರಾಜನು ಕೇಳಿದನು. ಶತ್ರುಗಳ ಸೈನ್ಯಗಳು ಬೇಗನೆ ವಿಜಯನಗರದ ಗಡಿಯನ್ನು ಬಂದು ಮುಟ್ಟುವವೆಂಬದನ್ನೂ, ತುಂಗಭದ್ರೆಯ ಕಾಳಹೊಳೆಯ ಸ್ಥಳವನ್ನು ಹುಡುಕುವದಕ್ಕಾಗಿ ಶತ್ರುಗಳ ಗುಪ್ತಚಾರರು ತಿರುಗಾಡುತ್ತಿರುವರೆಂಬದನ್ನೂ, ಆ ಸ್ಥಳವು ಗೊತ್ತಾಗುವವರೆಗೆ ಶತ್ರುಗಳು ಪತ್ರಗಳನ್ನು ಕಳಿಸುತ್ತ, ಉತ್ತರಗಳನ್ನು ಬರಮಾಡಿಕೊಳ್ಳುತ್ತ ಕಾಲಹರಣ ಮಾಡುವಂತೆ ತೋರುತ್ತದೆಂಬದನ್ನೂ, ರಾಮರಾಜನು ಕೇಳಿದನು. ತಾನಾದರೂ ಶತ್ರುಗಳ ಗುಪ್ತಚಾರರನ್ನು ತೋಧಿಸುವದಕ್ಕಾಗಿಯೂ, ಶತ್ರುಗಳ ದಂಡಿನ ಚಲನವಲನಗಳನ್ನು ನೋಡಿಕೊಂಡು ಬರುವದಕ್ಕಾಗಿಯೂ ಗುಪ್ತಚಾರರನ್ನು ನಿಯಾಮಿಸಿರುವನೆಂಬ ಬಗ್ಗೆ ರಾಮರಾಜನಿಗೆ ಸಮಾಧಾನವಾಯಿತು. ತಾನು ಶತ್ರುಗಳನ್ನು ತುಂಗಭದ್ರೆಯನ್ನು ದಾಟಗೊಡದೆ, ತುಂಗಭದ್ರೆಯಲ್ಲಿಯೇ ಅವರ ನಾಶಮಾಡಿದರಾಯಿತೆಂದು ಆತನು ತಿಳಿಕೊಂಡನು. ಮೊದಲ ಉಸಲಿಗೆ ಶತ್ರುಗಳಿಗೆ ಚೆನ್ನಾಗಿ ಕೈ ತೋರಿಸಿದರೆ, ಅವರು ಚಿವುಗುಟ್ಟುತ್ತ ಕುಳಿತುಕೊಳ್ಳುವರು. ಆಮೇಲೆ ತಾವು ಮುಂದಕ್ಕೆ ಸಾಗಿಹೋಗಬೇಕು. ಅಂದರೆ ಪೂರ್ಣವಾಗಿ ಶತ್ರುಗಳ ನಿಃಪಾತವಾಗುವದು ಪರಮೇಶ್ವರನ ಮನಸ್ಸಿನಲ್ಲಿ ಭರತಖಂಡದ ತುಂಬೆಲ್ಲ ಹಿಂದೂ ರಾಜ್ಯವಾಗುವದು, ಇದ್ದದ್ದರಿಂದಲೇ ಈ ಎಲ್ಲ ಮುಸಲ್ಮಾನ ಬಾದಶಹರಿಗೆ ಈ ಬುದ್ಧಿಯು ಹುಟ್ಟಿರುತ್ತದೆ, ಇಲ್ಲದಿದ್ದರೆ ಎಂದೂ ಹುಟ್ಟುತ್ತಿದ್ದಿಲ್ಲ, ಎಂದು ಆತನು ನಂಬಿಬಿಟ್ಟಿದ್ದನು. ಈ ವಿಚಾರದ ಹೊರತು, ಸೋಲಿನ ವಿಚಾರವು ರಾಮರಾಜನ ಮನಸ್ಸಿನಲ್ಲಿ ಬರುತ್ತಿರಲಿಲ್ಲವೆಂತಲೇ ಹೇಳಬಹುದು. ತಾನು ಸ್ವತಃ ಸೈನ್ಯಾಧಿಪತ್ಯವನ್ನು ಕೈಕೊಂಡು ತನ್ನ ಇಬ್ಬರು ಶೂರ ಬಂಧುಗಳನ್ನು ಎಡಬಲಗಳಲ್ಲಿ ಸೈನ್ಯವಾಗಿ ಇರಿಸಿಕೊಂಡು

ತಾನು ಮಧ್ಯದಲ್ಲಿ ಸೈನ್ಯದೊಡನೆ ನಿಂತು, ವೈರಿಗಳಿಗೆ ಎದುರಾಗಬೇಕೆಂದು ನಿಶ್ಚಯಿಸಿದನು.

ಸೈನ್ಯದೊಳಗಿನ ವೀರರಲ್ಲಿ ತನಗೆ ಭೆಟ್ಟಿಯಾದವರಿಗೆಲ್ಲ ರಾಮರಾಜನು ಶ್ರೀ ವಿಜಯವಿಠಲನು, ನಮಗೆ ಅತ್ಯುತ್ತಮ ಪ್ರಸಂಗವನ್ನು ಒದಗಿಸಿ ಕೊಟ್ಟಿರುತ್ತಾನೆ. ಈ ಪ್ರಸಂಗದಲ್ಲಿ ನಾವು ಭಾರತೀಯ ವೀರರಂತೆ ಯುದ್ಧ ಮಾಡಿದರೆ, ಭರತಖಂಡದ ತುಂಬ ನಮ್ಮ ಸಾಮ್ರಾಜ್ಯವಾಗಬಹುದು. ಈ ಪ್ರಸಂಗದಲ್ಲಿ ನಾವು ಮುಗ್ಧರಿಸಿದರೆ, ನಮ್ಮ ಇದ್ದ ರಾಜ್ಯವೂ ಹೋಗುವದು. ಮನುಷ್ಯನಿಗೇನು, ರಾಜ್ಯಕ್ಕೇನು, ಇಂಥ ಮಹತ್ವದ ಪ್ರಸಂಗವು ಒಂದೆಂದರೆ ಒಂದೇಸಾರಿ ಬರುವದು ಆ ಪ್ರಸಂಗದಲ್ಲಿ ಮನುಷ್ಯನು ತನ್ನ ಪ್ರತಾಪದಿಂದ ತಲೆಯನ್ನಾದರೂ ಎತ್ತಬೇಕು, ಹೇಡಿತನದಿಂದ ರಸಾತಲಕ್ಕಾದರೂ ಇಳಿಯಬೇಕು, ಅಂಥ ಪ್ರಸಂಗವೇ ಈಗ ನಿಮಗೆ, ನಿಮ್ಮ ರಾಜ್ಯಕ್ಕೆ ಒದಗಿರುತ್ತದೆಂದು ತಿಳಿಯಿರಿ. ಈ ಪ್ರಸಂಗದಲ್ಲಿ ನೀವು ಎದೆಗೊಟ್ಟು ಕಾದಿ ಜಯಶೀಲರಾಗಿ ಎಲ್ಲರ ಎದೆಯಮೇಲೆ ಕೂಡುವಿರೋ, ಹೇಡಿತನದಿಂದ ಹಿಂದಕ್ಕೆ ಸರಿದು, ವೈರಿಗಳ ತುಳಿತದಿಂದ ಹುಡಿಯಾಗಿ ಹಾರಿಹೋಗುವಿರೋ? ನಿಮ್ಮ ಸಾಮ್ರಾಜ್ಯದ ಗೌರವವನ್ನು ಕಾಯ್ದುಕೊಳ್ಳಿರಿ. ಈ ಕಾಲಕ್ಕೆ ನೀವು ನಿಮ್ಮ ಗೌರವವನ್ನು ಕಾಯ್ದುಕೊಂಡರೆ, ನಿಮ್ಮ ಶತ್ರುಗಳು ಇನ್ನೂ ಐವತ್ತು ವರ್ಷ ತಲೆ ಮೇಲಕ್ಕೆತ್ತದ ಹಾಗಾಗುತ್ತದೆ; ತಲೆ ಮೇಲಕ್ಕೆತ್ತುವದೇಕೆ. ಶತ್ರುಗಳೇ ಉಳಿಯುವದಿಲ್ಲೆಂದು ತಿಳಿಯಿರಿ. ಅದರಿಂದ ನಿಮ್ಮ ಸಾಮ್ರಾಜ್ಯವು ಬೆಳೆಯಬಹುದು; ಮತ್ತು ಆಸೇತು ಹಿಮಾಚಲ ಏಕಛತ್ರಾಧಿಪತ್ಯವಾಗಬಹುದು. ಈ ಮುಸಲ್ಮಾನರು ಈಗ ೩೦೦ ವರ್ಷಗಳಲ್ಲಿ ಉತ್ತರಹಿಂದುಸ್ತಾನದೊಳಗೆ ಮನಸ್ಸಿಗೆ ಬಂದಂತೆ ಕುಣಿಯುತ್ತ ಬಂದಿರುತ್ತಾರೆ, ಅವರನ್ನು ಮಾತಾಡಿಸುವವರು ಯಾರೂ ಇಲ್ಲದಾಗಿದೆ. ಇನ್ನು ನಾವು ಆ ಕೆಲಸವನ್ನು ಮಾಡಬೇಕೆಂದು ಶ್ರೀ ನರಸಿಂಹನ ಇಚ್ಛೆಯಿದ್ದಂತೆ ತೋರುತ್ತದೆ, ಆದ್ದರಿಂದ ನೀವು ಯುದ್ಧದಲ್ಲಿ ಹಿಂಜರಿಯದೆ, ವಿಜಯನಗರದ ಸಾಮ್ರಾಜ್ಯದ ಗೌರವವನ್ನು ಕಾಯಿರಿ, ಎಂದು ಹೇಳುತ್ತಿದ್ದನು.

ರಾಮರಾಜನು ಸ್ವಭಾವತಃ ಬಹು ಉದ್ಧಟನು ಆತನ ಔದ್ಧತ್ಯದ ಮೂಲಕ ಬರಿಯ ಮುಸಲ್ಮಾನರೇ ಅಲ್ಲ, ಸ್ವಜನರಲ್ಲಿ ಬಹುಜನರು ಆತನ ಶತ್ರುಗಳಾಗಿದ್ದರು; ಆದರೆ ರಾಮರಾಜನ ಮುಂದೆ ಅವರ ಆಟ ನಡೆಯುವ ಹಾಗಿಲ್ಲದ್ದರಿಂದ ಅವರುಸುಮ್ಮನೆ ಕೈಮುಚ್ಚಿಕೊಂಡು ಕುಳಿತುಕೊಂಡಂತೆ ಆಗಿತ್ತು. ರಾಮರಾಜನು ಸದಾಶಿವರಾಜನನ್ನು ಸೆರೆಯಲ್ಲಿಟ್ಟು ತಾನೇ ಅರಸನಾಗಿ ಕಾರಭಾರವನ್ನು ನಡಿಸುತ್ತಿದ್ದನಷ್ಟೆ ? ಅವನು ವರ್ಷದಲ್ಲಿ ಒಂದು ದಿನ ಮಾತ್ರ ಸದಾಶಿವರಾಯನ

ಪಾದವಂದನ ಮಾಡಿ ಆತನಿಗೆ ಅರಸುತನದ ಮರ್ಯಾದೆಯನ್ನು ನಡೆಸುತ್ತಿದ್ದನು. ಈ ಕಾರಣದಿಂದ ಸದಾಶಿವರಾಜನ ಪಕ್ಷದವರು ರಾಮರಾಜನ ವೈರಿಗಳಾಗಿದ್ದರು. ಕೆಲವರು ರಾಮರಾಜನ ಉದ್ಧಟತನಕ್ಕಾಗಿ ಆತನನ್ನೂ, ಆತನ ಇಬ್ಬರು ಬಂಧುಗಳನ್ನೂ ಅಂದರೆ ತಿರುಮಲ-ವೆಂಕಟಾದ್ರಿಗಳನ್ನೂ ದ್ವೇಷಿಸುತ್ತಿದ್ದರು. ಕೆಲವರು ರಣಮಸ್ತಖಾನನನ್ನು ಹಿಂದುಮುಂದಿನ ವಿಚಾರವಿಲ್ಲದೆ ರಾಮರಾಜನು ಏರಿಸುತ್ತ ನಡೆದದ್ದನ್ನು ನೋಡಿ, ಮಾತ್ಸರ್ಯ ತಾಳಿ ದ್ವೇಷಿಗಳಾಗಿದ್ದರು; ಆದರೆ ನಾಲ್ವರು ಮುಸಲ್ಮಾನ ಬಾದಶಹರು ಒಟ್ಟುಗೂಡಿ ತಮ್ಮ ಮೇಲೆ ಸಾಗಿಬರುವದನ್ನು ನೋಡಿ ವಿಜಯನಗರದವರು ತಮ್ಮೊಳಗಿನ ಅಂತಃಕಲಹಗಳನ್ನು ಮರೆತರು. ಅವರು ಮುಸಲ್ಮಾನರ ಮೇಲೆ ಮುಗಿಬಿದ್ದು ಹೋಗಿ, ಅವರನ್ನು ದಿಕ್ಕಾಪಾಲಾಗಿ ಯಾವಾಗ ಓಡಿಸೇವೆಂದು ಸ್ಫೂರ್ತಿಗೊಳ್ಳುತ್ತಿದ್ದರು. ಈ ಸಂಬಂಧದಿಂದ ರಣಮಸ್ತಖಾನನ ಉತ್ಕಂಠೆಯನ್ನೂ, ಈರ್ಷೆಯನ್ನೂ ವರ್ಣಿಸುವದಂತು ತೀರ ಅಸಾಧ್ಯವಾಗಿತ್ತು. ಆತನು ವಿಜಯನಗರ ರಾಜ್ಯದ ಅಭಿಮಾನವನ್ನು ವಹಿಸುವಾಗ ತಾನು ಮುಸಲ್ಮಾನ ಜಾತಿಯವನೆಂಬದನ್ನು ಸಹ ಮರೆಯುವಂತೆ ತೋರುತ್ತಿತ್ತು. ಆತನು ಜನರಿಗೆ-ನಾನು ವಿಜಯನಗರದ ರಾಯರನ್ನು ಕೂಡಿದ್ದರಿಂದ, ಸ್ವಜನದ್ರೋಹಿಯೂ, ಸ್ವಾಮಿ ದ್ರೋಹಿಯೂ ಆದೆನೆಂದು ಜನರು ಅನ್ನಬಹುದು; ಆದರೆ ನಾನು ಅಂಥ ದ್ರೋಹವನ್ನೇನೂ ಮಾಡಿರುವದಿಲ್ಲೆಂದು ಸ್ಪಷ್ಟವಾಗಿ ಹೇಳುವೆನು. ವಿಜಾಪುರದ ಬಾದಶಹರ ಹಿತವನ್ನು ನಾನೇ ಮನಮುಟ್ಟಿ ಸಾಧಿಸುತ್ತಿರಲು, ಬಾದಶಹರು ನಿಷ್ಕಾರಣವಾಗಿ ನನ್ನನ್ನು ಅಪಮಾನಗೊಳಿಸಿದರು. ಅದರ ಸೇಡು ತೀರಿಸುವದಕ್ಕಾಗಿ, ನಾನು ಹೇಳಿಕೇಳಿ ರಾಯರನ್ನು ಕೂಡಿಕೊಂಡಿದ್ದೇನೆ. ಬಹುಜನ ಮುಸಲ್ಮಾನರು ಹಿಂದು ಜನರ ದಂಡಿನಲ್ಲಿರುವರಷ್ಟೇ? ಅವರಲ್ಲಿ ನಾನೊಬ್ಬನು. ಆದರೆ ಬಾದಶಹರಿಂದಾದ ಅಪಮಾನದಿಂದ ಬಾದಶಹರ ಮೇಲೆ ರೋಚಿಗಿದ್ದು ನಾನು ಒಳಗಿಂದೊಳಗೆ ರಾಮರಾಜರಿಗೆ ಸಹಾಯ ಮಾಡಿದರೆ, ಸ್ವಾಮಿದ್ರೋಹವು ನನ್ನ ಪಾಲಿಗೆ ಬರುತ್ತಿತ್ತು. ಹಾಗೇನು ನಾನು ಮಾಡಿರುವುದಿಲ್ಲ. ನಾನು ಇತ್ತ ಬಂದದ್ದರಿಂದ ಮುಸಲ್ಮಾನ ಬಾದಶಹರ ಹಾನಿಯು ಎಷ್ಟರಮಟ್ಟಿಗೆ ಆಗಿರುತ್ತದೆಂಬದನ್ನು ಮಹಾರಾಜರು ಯುದ್ಧದಲ್ಲಿಯ ನನ್ನ ಪರಾಕ್ರಮವನ್ನು ನೋಡಿ ತರ್ಕಿಸಬಹುದು, ಎಂದು ನುಡಿಯುತ್ತಿದ್ದನು. ಅದನ್ನು ಕೇಳಿ ರಾಮರಾಜನು- “ರಕ್ತಸಂಬಂಧವಿದ್ದ ಕಡೆಗೆ ಮನಸ್ಸು ಒಲಿಯತಕ್ಕದ್ದು” ಎಂದು ತರ್ಕಿಸಿ, ಕೌತುಕಪಡುತ್ತಿದ್ದನು. ಕೌತುಕದ ಭರದಲ್ಲಿ ಆತನು ಏಕಾಂತದಲ್ಲಿ ರಣಮಸ್ತಖಾನನನ್ನು ಅಪ್ಪಿಕೊಂಡು ತಮ್ಮಾ,

ನೀನು ನನ್ನ ಹೊಟ್ಟೆಯ ಮಗನು” ಎಂದು ಹೇಳಿ, ಎಲ್ಲ ವೃತ್ತಾಂತವನ್ನು ಆತನಿಗೆ ತಿಳಿಸಬೇಕೆಂದು ಮಾಡಿದ್ದನು. ಆದರೆ ಯಾರಿಗೆ ಗೊತ್ತು ? ತನ್ನ ವೃತ್ತಾಂತವನ್ನು ಕೇಳಿ ಆತನಿಗೆ ಸಮಾಧಾನವಾಗುವದೊತ್ತಟ್ಟಿಗುಳಿದು, ಆತನು ಸಿಟ್ಟಿಗೆದ್ದರೆ ಮಾಡುವದೇನು ? ಎಂದು ಶಂಕಿಸಿ, ರಾಮರಾಜನು ಅಷ್ಟಕ್ಕೆ ಸುಮ್ಮನಾಗುತ್ತಿದ್ದನು. ವಿಜಯನಗರದ ರಾಜ್ಯದಲ್ಲಿ ಅರಬ. ಹಾಗು ಪರ್ಶಿಯ ಜನರ ವರ್ಚಸ್ಸು ವಿಶೇಷವಾಗಿತ್ತು. ಹಿಂದೂಜನರು ಬಹುದಿನ ಸಾಮ್ರಾಜ್ಯ ಸುಖವನ್ನು ಅನುಭವಿಸಿದ್ದರಿಂದ ಡೌಲಿಗೆ ಬಿದ್ದಿದ್ದರು. ಅವರಿಗೆ ಆಹಂಭಾವ ಬಹಳ. ಯುದ್ಧಪ್ರಸಂಗ ಒದಗಿದಾಗ ಅವರನ್ನು ಒಟ್ಟುಗೂಡಿಸಬೇಕಾದರೆ ಸಾಕುಬೇಕಾಗುತ್ತಿತ್ತು. ಅದರಿಂದ ಯುದ್ಧಾರಂಭಕ್ಕೆ ಮುಸಲ್ಮಾನ ಸೈನಿಕರೇ ವೈರಿಗಳಿಗೆ ಎದುರಾಗಬೇಕಾಗುತ್ತಿತ್ತು. ಹಿಂದಿನಿಂದ ಹಿಂದೂ ಸೈನ್ಯದ ಯೋಜನೆಯಾಗುವ ಪ್ರಸಂಗ ಬರುತ್ತಿತ್ತು. ಈವರೆಗಾದ ಅನೇಕ ಕಾಳಗಗಳಲ್ಲಿ ಕೇವಲ ಮುಸಲ್ಮಾನ ದಂಡಾಳುಗಳ ಸಹಾಯದಿಂದಲೇ ವಿಜಯನಗರದವರಿಗೆ ಜಯವು ದೊರೆತಿತ್ತು. ಇದರಿಂದ ಮುಸಲ್ಮಾನ ಸೈನಿಕರ ವರ್ಚಸ್ಸು ವಿಜಯನಗರದ ರಾಜ್ಯದಲ್ಲಿ ಹೆಚ್ಚಲಿಕ್ಕೆ ಕಾರಣವಾಗಿತ್ತು; ಅದರಿಂದ ಮುಸಲ್ಮಾನ ಸೈನ್ಯದ ಮುಖ್ಯಸ್ಥನಾಗಿರುವ ರಣಮಸ್ತಖಾನನ ಮನಸ್ಸನ್ನು ನೋಯಿಸುವದು ಈ ಪ್ರಸಂಗದಲ್ಲಿ ಹಿತಕರವಲ್ಲೆಂದು ತಿಳಿದು, ರಣಮಸ್ತಖಾನನ ಜನ್ಮವೃತ್ತಾಂತವನ್ನು ಮತ್ತೆ ಯಾವಾಗಾದರೂ ಅವನಿಗೆ ಹೇಳೋಣವೆಂದು ರಾಮರಾಜನು ಸ್ಮರಿಸುತ್ತ ಬಂದಿದ್ದನು.

* * * *

೨೦ನೆಯ ಪ್ರಕರಣ

ರಣಮಸ್ತಖಾನನ ಕಪಟನಾಟಕವು

ರಣಮಸ್ತಖಾನನು ತನ್ನ ಮಗನೆಂಬದು ರಾಮರಾಜನಿಗೆ ತೊಂಬತ್ತರೊಂಬತ್ತು ಪಾಲು ಗೊತ್ತಾದಂತಾಗಿತ್ತು. ಅದರಲ್ಲಿ ರಣಮಸ್ತನ ರೂಪ ತೇಜಸ್ವಿತೆಗಳೂ ರಾಯನ ಮನಸ್ಸನ್ನು ಪೂರ್ಣವಾಗಿ ಆಕ್ರಮಿಸಿದ್ದರಿಂದ, ರಣಮಸ್ತನೆಂದರೆ ರಾಮರಾಜನು ಜೀವ ಕಳೆದುಕೊಳ್ಳುತ್ತಿದ್ದನು. ರಣಮಸ್ತನು ಒಂದು ಕ್ಷಣ ಮರೆಯಾದರೆ ರಾಮರಾಜನಿಗೆ ಚಡಪಡಿಕೆಯಾಗುತ್ತಿತ್ತು. ರಾಯನು ಪ್ರೇಮಾಂಧನಾಗಿ ಹೋಗಿದ್ದನು; ಆದರೆ ರಣಮಸ್ತನ ಮನಸ್ಸು ಮಾತ್ರ ಶ್ರದ್ಧವಾಗಿದ್ದಿಲ್ಲ. ಆ ದುಷ್ಟನು ನೂರಜಹಾನಳ ಮುಂದೆ ಮಾಡಿದ್ದ ತನ್ನ ಪ್ರತಿಜ್ಞೆಯನ್ನು ಕೊನೆಗಾಣಿಸಲು ಹೊಂಚುಹಾಕಿ ಕುಳಿತಿದ್ದನು. ಕಪಟ ನಾಟಕದ ಹೊರತು ರಾಮರಾಜನ ಶಿರಸ್ಸು ಹಾರಿಸುವದು ಆಗಬೇಕೆಂದು ಆತನು ತಿಳಿದಿದ್ದನು. ವಿಜಾಪುರಕ್ಕೆ ಹೋದಾಗ, ಆ ದುಷ್ಟ ರಣಮಸ್ತನ ಅಪಮಾನವಾದಂತೆ ಜನರಿಗೆಲ್ಲ ತೋರಿತು. ಆದರೆ ಬಾದಶಹನ, ಹಾಗೂ ರಣಮಸ್ತನ ಗುಪ್ತಾಲೋಚನೆಗಳು ನಡೆದು, ಕಪಟನಾಟಕವನ್ನು ರಚಿಸುವದಕ್ಕಾಗಿಯೇ ಆ ಪ್ರಸಂಗವು ಒದಗಿತ್ತು. ರಣಮಸ್ತನನ್ನು ಮುಖ್ಯವಾಗಿ ಒಂದು ಚಿಂತೆಯು ಯಾವಾಗಲೂ ಬಾಧಿಸುತ್ತಿತ್ತು. ತನ್ನ ಕುಲೀನತೆಯ ಸಂಬಂಧದಿಂದ ಶಂಕಿಸಿ, ನೂರಜಹಾನಳು ತನ್ನನ್ನು ಎಲ್ಲಿ ಲಗ್ನವಾಗದೆ ಬಿಡುವಳೋ ಎಂದು ಆತನು ಯಾವಾಗಲೂ ಆಲೋಚಿಸುತ್ತಿದ್ದನು. ಆ ಆಲೋಚನೆಯೊಂದೇ ಆತನ ಶರೀರದ ಕ್ಷೀಣತೆಗೆ ಕಾರಣವಾಗಿತ್ತು. ಅದರಲ್ಲಿ ಮಾಸಾಹೇಬರು ವಿಜಾಪುರಕ್ಕೆ ಹೋಗಿಬಂದು, ನೂರಜಹಾನಳ ಪ್ರಾಪ್ತಿಯ ಸಂಬಂಧದಿಂದ ನಿರಾಶೆಯನ್ನು ಪ್ರಕಟಿಸಿದಾಗಿನಿಂದಂತು, ಆತನ ಚಿಂತೆಯು ಮತ್ತಷ್ಟು ಹೆಚ್ಚಿತು; ಆದರೂ ತಾನು ತನ್ನ ಪ್ರತಿಜ್ಞೆಯನ್ನು ನೆರವೇರಿಸಿ, ನೂರಜಹಾನಳ ಪ್ರಾಣಿಗ್ರಹಣದ ಪ್ರಾತ್ರತೆಯನ್ನು ಪಡೆಯುವದನ್ನಂತು ಪಡೆಯಬೇಕೆಂದು ಆತನು ನಿಶ್ಚಯಿಸಿದ್ದನು. ಈತನ ನಿಶ್ಚಯಕ್ಕೆ ರಾಮರಾಜನ ಪುತ್ರವ್ಯಾಪೋಹವು ಅನಾಯಾಸವಾಗಿ ಅನುಕೂಲಿಸಿತು. ವಿನಾಶಕಾಲಕ್ಕೆ ಅನುಸರಿಸಿ ರಣಮಸ್ತನ

ಹುಚ್ಚು ರಾಮರಾಜನ ತಲೆಗೇರಿದಂತೆ, ರಣಮಸ್ತನ ಇಷ್ಟಾರ್ಥ ಪೂರಿಯು ಸಮೀಪಿಸಹತ್ತಿತ್ತು. ಧೂರ್ತನಾದ ವಿಜಾಪುರದ ಬಾದಶಹನಂತು ಅಂತರಂಗದಲ್ಲಿ ರಣಮಸ್ತನಿಗೆ ಪೂರ್ಣ ಅನುಕೂಲವಾಗಿ, ಬಹಿರಂಗದಲ್ಲಿ ಆತನನ್ನು ಸಂಪೂರ್ಣ ನಿರಾಕರಿಸುತ್ತಿದ್ದನು. ರಣಮಸ್ತನ ಕೃತಿಗಳೆಲ್ಲ ಬಾದಶಹನ ಅತಿ ಗುಪ್ತವಾದ ಆಲೋಚನೆಯಿಂದಲೇ ನಡೆದಿದ್ದವು. ವಿಜಯನಗರದ ರಾಜಕಾರಣ ಸುದ್ದಿಗಳೆಲ್ಲ ರಣಮಸ್ತಖಾನನ ಮುಖಾಂತರ ಬಾದಶಹನ ಕಿವಿಗೆ ಮುಟ್ಟುತ್ತಿದ್ದವು; ಆದರೆ ಇದರ ಗಂಧವು ಕೂಡ ಯಾರಿಗೂ ಗೊತ್ತಾಗಿದ್ದಿಲ್ಲ. ರಣಮಸ್ತನ ಒಳಸಂಚುಗಳು ಬಾದಶಹನಿಗೂ, ಆತನ ಮುಖಮಂತ್ರಿಗಳಿಗೂ ಮಾತ್ರ ಗೊತ್ತಿದ್ದವು. ಉಳಿದ ಮುಸಲ್ಮಾನರಲ್ಲ ರಣಮಸ್ತನನ್ನು ದ್ರೋಹಿಯೆಂತಲೇ ಭಾವಿಸಿದ್ದರು. ಸ್ವತಃ ಮಾಸಾಹೇಬರಿಗೂ ಈ ಗುಪ್ತಸಂಚಿನ ಸುದ್ದಿಯಿದ್ದಿಲ್ಲ.

ಹೀಗಿರುವಾಗ, ರಾಮರಾಜನು ರಣಮಸ್ತಖಾನನನ್ನು ಒಲಿಸಿಕೊಳ್ಳುವದಕ್ಕಾಗಿ ಶುದ್ಧಾಂತಃಕರಣದಿಂದ ಮನಃಪೂರ್ವಕವಾಗಿ ಪ್ರೀತಿಸುತ್ತಿರಲು. ದುಷ್ಟ ರಣಮಸ್ತನು ಆ ರಾಯನನ್ನು ಸಂಪೂರ್ಣವಾಗಿ ಮೋಸಗೊಳಿಸದನೆಂದು ಹೇಳಬಹುದು. ವಿಜಾಪುರದ ಎಲ್ಲ ಮುಸಲ್ಮಾನ ಬಾದಶಹರ ಸೈನ್ಯಗಳು ವಿಜಯನಗರದ ಮೇಲೆ ಸಾಗಿಬರುತ್ತಿರುವಾಗ, ಆ ಸೈನ್ಯಗಳಿಗೆ ಅನುಕೂಲವಾಗಿ ವಿಜಯನಗರದ ಸೈನ್ಯದಲ್ಲಿ ಕಪಟವ್ಯೂಹವನ್ನು ರಚಿಸಲಿಕ್ಕೆ ರಣಮಸ್ತನು ಆರಂಭಿಸಿದನು. ರಾಮರಾಜನು ತನ್ನನ್ನು ಅಂಗರಕ್ಷಕನಾಗಿ ನಿಯಮಿಸಿಕೊಂಡದ್ದರಿಂದ. ರಣಮಸ್ತನಿಗೆ ಅಂತರಂಗದಲ್ಲಿ ಸಂತೋಷವಾಗಿತ್ತು. ತಾನು ಹಲವು ಪಠಾಣರ ಹಾಗೂ ಅರಬರ ಗುಪ್ತಚಾರರನ್ನು ಕಳಿಸಿ, ವೈರಿಗಳ ಕಡೆಯ ಗುಪ್ತಸಂಗತಿಗಳ ಗೊತ್ತು ಹಚ್ಚಿಸತೊಡಗಿರುವನೆಂದು ರಣಮಸ್ತನು ರಾಮರಾಜನ ಮುಂದೆ ಹೇಳುತ್ತಲಿದ್ದನು; ಆ ಹೇಳಿಕೆಯಂತೆ ಎರಡು ದಿನಕ್ಕೆ ಮೂರು ದಿನಕ್ಕೆ ಒಮ್ಮೆ ಹೊಸಹೊಸ ಸುದ್ದಿಗಳನ್ನು ಹುಟ್ಟಿಸಿ, ತನ್ನ ಚಾರರ ಮುಖಾಂತರ ರಾಮರಾಜನಿಗೆ ತಿಳಿಸಹತ್ತಿದನು. ಆ ಸುದ್ದಿಗಳಲ್ಲಿ ಎಷ್ಟೋ ಸುದ್ದಿಗಳು ಅಸಂಭವವಾದವುಗಳಿದ್ದರೂ, ಅವು ರಣಮಸ್ತನ ಚಾರರ ಮುಖದಿಂದ ಹೊರಟವಾದ್ದರಿಂದ, ರಾಮರಾಜನಿಗೆ ಸಂಭವವಾಗಿ ತೋರುತ್ತಿದ್ದವು. ವಿಜಯನಗರದ ದೂರದರ್ಶಿಗಳಾದ ಮುತ್ಸದ್ದಿಗಳು, ಈ ಸುದ್ದಿಗಳ ಅಸಂಭವತೆಯನ್ನು ತೋರಿಸಲು ರಾಮರಾಜನ ಸಮಕ್ಷಮ ಅವರ ಮಾತನ್ನು ನಿರಾಕರಿಸಿ. ಉಪಹಾಸ ಮಾಡಹತ್ತಿದನು. ಆದ್ದರಿಂದ ಮುಂದೆ ರಾಮರಾಜನಿಗೆ ಹಿತವಚನಗಳನ್ನು ಹೇಳುವವರೇ ಇಲ್ಲದಾದರು, ಈ ಮೊದಲೆ ರಾಮರಾಜನು ಶತ್ರುಗಳ ಸೈನ್ಯವನ್ನು ತುಂಗಭದ್ರೆಯ ಕಾಳ ಹೊಳೆಯಲ್ಲಿ ತರುಬಬೇಕೆಂದು

ಯೋಚಿಸಿದ್ದನಷ್ಟೇ; ಆದರೆ ಬಾದಶಹನು ಶತ್ರುವನ್ನು ಬೈಲಿಗಳೆಯಬೇಕೆಂದು ಯೋಚಿಸುತ್ತಿದ್ದನು.

ಬಾದಶಹನ ಈ ವಿಚಾರಕ್ಕನುಸರಿಸಿ ರಣಮಸ್ತನು ಕಪಟನಾಟಕವನ್ನು ರಚಿಸಬೇಕಾಗಿತ್ತು. ಹೀಗಿರುವಾಗ, ಒಂದು ದಿನ ರಣಮಸ್ತಖಾನನು ರಾಮರಾಜನ ಬಳಿಗೆ ತನ್ನ ಇಬ್ಬರು ಗುಪ್ತಚಾರರನ್ನು ಕರಕೊಂಡು ಬಂದನು. ಅವರಲ್ಲಿ ಒಬ್ಬನು ಅರಬನಿದ್ದನು; ಮತ್ತೊಬ್ಬನು ಪರ್ಶಿಯನಿದ್ದನು. ರಾಮರಾಜನ ಬಳಿಗೆ ಬೇಕಾದಾಗಹೋಗಲಿಕ್ಕೆ ರಣಮಸ್ತನಿಗೆ ಪ್ರತಿಬಂಧವಿದ್ದಿಲ್ಲ. ರಣಮಸ್ತನು ರಾತ್ರಿ ಆ ಗುಪ್ತಚಾರರೊಡನೆ ರಾಮರಾಜನ ಬಳಿಗೆ ಹೋಗಿ- “ಸರಕಾರ್, ಇವರಿಬ್ಬರೂ ಇದೇ ಈಗ ಬೇರೆಬೇರೆ ಸ್ಥಾನಗಳಿಂದ ಶತ್ರುಗಳ ಕಡೆಯ ಸುದ್ದಿಗಳನ್ನು ತಂದಿದ್ದಾರೆ. ಸುದ್ದಿಗಳು ಬಹು ಮಹತ್ವದ್ದಿರುತ್ತವೆ. ತಾವು ಅವನ್ನಷ್ಟು ಕೇಳಿಕೊಂಡು ಅವರನ್ನು ಕಳಿಸಿಕೊಡಬೇಕು; ಆಮೇಲೆ ಏನು ಮಾಡಬೇಕೆಂಬದನ್ನು ಕುರಿತು ಆಲೋಚಿಸೋಣ” ಎಂದು ಹೇಳಿದನು. ಅದನ್ನು ಕೇಳಿ ರಾಮರಾಜನು ಸ್ವಾಭಾವಿಕವಾಗಿಯೇ ಅತ್ಯುತ್ಕಂಠೆಯಿಂದ ಆ ಯವನದೂತರಿಗೆ, ಸುದ್ದಿಯೇನೆಂದು ಕೇಳಿದನು. ಅದಕ್ಕೆ ಅವರು-ಸರಕಾರ್, ಅಲ್ಲಾದಿಲಶಹನು ಈವರೆಗೆ ತುಂಗಭದ್ರೆಯ ಕಾಳಹೋಳೆಯ ಮಾರ್ಗವಾಗಿ ನಮ್ಮ ಮೇಲೆ ಸಾಗಿಬರಬೇಕೆಂದು ಮಾಡಿದ್ದನಷ್ಟೆ; ಆದರೆ ಅದು ಕೇವಲ ತೋರಿಕೆಗೆ ಮಾಡಿದ್ದು, ಆತನು ಉತ್ತರದಿಕ್ಕಿನಲ್ಲಿ ಬೇರೊಂದು ಕಡೆಯಲ್ಲಿ ತುಂಗಭದ್ರೆಯನ್ನು ದಾಟಿ, ನಮ್ಮ ರಾಜ್ಯದಲ್ಲಿ ಬರಬೇಕೆಂದು ಮಾಡಿದ್ದಾನೆ. ಈಗ ಆತನು ನಿಲ್ಲಿಸಿರುವ ಸ್ಥಳದಲ್ಲಿಯೇ ತನ್ನ ಸೈನ್ಯವನ್ನು ತೋರಿಕೆಗಾಗಿ ನಿಲ್ಲಿಸಿ, ಆರಿಸಿದ ಬೇರೆ ಕೆಲವು ದಂಡಾಳುಗಳನ್ನೂ, ತನ್ನ ಖಾಸ ಸೈನ್ಯವನ್ನೂ ತಕ್ಕೊಂಡು ಉತ್ತರಕಡೆಯ ಸ್ಥಳದಲ್ಲಿ ಹೋಳೆಯನ್ನು ದಾಟಿ, ನಮ್ಮ ರಾಜ್ಯವನ್ನು ಸೇರುವವನಿದ್ದಾನೆ. ಆತನು ಪ್ರವೇಶಿಸಬೇಕೆಂದು ಮಾಡಿರುವ ಸ್ಥಳದಲ್ಲಿ ನಮ್ಮ ಸೈನ್ಯವು ಇರುವದಿಲ್ಲ. ಆ ಸ್ಥಳವನ್ನು ನಾವು ತೋರಿಸುವೆವು. ಮುಂದೆ ಏನುಮಾಡಬೇಕೆಂಬದನ್ನು ತಾವು ಯೋಚಿಸಬೇಕು. ನಿಮ್ಮ ಶೂರ ಬಂಧುಗಳ ಸೈನ್ಯದೊಡನೆ ಈಗ ನಿಂತಿರುವ ಸ್ಥಳದಲ್ಲಿ ಶತ್ರುಗಳು ಹೋಳೆಯನ್ನು ದಾಟುವದಿಲ್ಲೆಂಬದು ನಿಶ್ಚಯವು. ನಿಮ್ಮ ಬಂಧುಗಳ ಭಯವು ಅವರಿಗೆ ವಿಶೇಷವಾಗಿರತ್ತದೆ.

ಗುಪ್ತಚಾರರ ಈ ಮಾತುಗಳನ್ನು ಕೇಳಿ ರಾಮರಾಜನು ಅವರನ್ನು ಕುರಿತು ಏನೋ ವಿಚಾರಿಸಬೇಕೆನ್ನುತ್ತಿರಲು, ಧೂರ್ತನಾದ ರಣಮಸ್ತಖಾನನು ಅದಕ್ಕೆ ಆಸ್ಪದಕೊಡದೆ, ಕಣ್ಣಸನ್ನೆಯಿಂದ ಚಾರರಿಗೆ ಹೊರಗೆ ಹೋಗಿ ನಿಲ್ಲಲು

ಆಚ್ಛಾಪಿಸಿದನು. ಅವರಾದರೂ ತಟ್ಟನೆ ಅಲ್ಲಿಂದ ಹೊರಟು ಹೋದರು. ಅವರು ರಾಮರಾಜನಿಗೆ ಪ್ರಶ್ನೆಮಾಡಲಿಕ್ಕೆ ಆಸ್ಪದವನ್ನೇ ಕೊಡಲಿಲ್ಲ. ಅವರಿಬ್ಬರು ಚಾರರು ಹೋದಕೂಡಲೆ ರಣಮಸ್ತಖಾನನು ರಾಮರಾಜನನ್ನು ಕುರಿತು “ಹುಜೂರ್.....” ಎಂದು ಮಾತಾಡುತ್ತಿರಲು, ರಾಮರಾಜನು ನಡುವೆ ಬಾಯಿಹಾಕಿ-ಎಲಾ, ನಾನು ನಿನ್ನನ್ನು ಮಗನೆಂದು ಭಾವಿಸಿರಲು ನೀನು “ಹುಜೂರ್” “ಸರಕಾರ್” ಎಂದು ಕರೆಯುತ್ತೀಯಲ್ಲ ! ಇನ್ನು ಮೇಲೆ ಹಾಗೆ ಕರೆಯಬೇಡ, ಎಂದು ಹೇಳಿದನು. ರಣಮಸ್ತನು ತಂದ ಸುದ್ದಿಯಿಂದ ರಾಮರಾಜನಿಗೆ ಪ್ರೇಮೋದ್ರೇಕವಾದಂತಾಗಿತ್ತು. ರಣಮಸ್ತನ ಕಪಟವು ಆತನಿಗೆ ಹೊಳೆಯಲಿಲ್ಲ. ರಾಮರಾಜನ ಪ್ರೇಮೋದ್ಧಾರಗಳನ್ನು ಕೇಳಿ ರಣಮಸ್ತಖಾನನು ನಕ್ಕು-ತಾವು ನನ್ನನ್ನು ಮಗನೆಂದು ಭಾವಿಸುತ್ತಿದ್ದರೂ, ನಾನು ನಿಮ್ಮ ನೌಕರನೆಂಬುದನ್ನು ನಾನು ಹ್ಯಾಗೆ ಮರೆಯಬೇಕು? ಅದಿರಲಿ, ನಾನು ಹ್ಯಾಗೆ ಕರೆದರೇನು ? ನನ್ನ ಮೇಲೆ ತಮ್ಮ ಪ್ರೇಮವಿರುವದೊಂದು ಮುಖ್ಯ ಮಾತು. ನನಗೆ ಈಗ ತೋರುವದೇನೆಂದರೆ, ಚಾರರು ಹೇಳಿರುವ ಸುದ್ದಿಯು ಉಪಯೋಗವನ್ನು ನಾವು ಬೇಗನೆ ವಾಡಿಕೊಂಡರೇ ಪ್ರಯೋಜನವಾಗುವದು. ನೀವು ಈಗ ಸೈನ್ಯವನ್ನು ವಿಭಾಗಿಸಿದ್ದು ಶತ್ರುಗಳಿಗೆ ಅನಾಯಾಸವಾಗಿ ಅನುಕೂಲಿಸಿದಂತೆ ಕಾಣುತ್ತದೆ. ತಾವು ಆಚ್ಛಾಪಿಸಿದರೆ ನಾನು ನನ್ನ ಸೈನ್ಯದೊಡನೆ ಆ ಉತ್ತರದಿಕ್ಕಿನ ಕಾಳ ಹೊಳೆಯ ಕಡೆಗೆ ಹೋಗಿ ಶತ್ರುಗಳ ಸಮಾಚಾರವನ್ನು ತಕ್ಕೊಳ್ಳುವೆನು. ಆ ಸ್ಥಳದ ಗುರತು ನನಗೆ ಚೆನ್ನಾಗಿರುತ್ತದೆ. ಅಲ್ಲಿ ಕಾಳ ಹೊಳೆಯು ಸುಲಭವಾದದ್ದಿದ್ದರೂ, ಹಾದಿಯು ಬಹು ಕಿರಿದು ಇರುತ್ತದೆ. ಬಹಳವಾದರೆ ನಾಲ್ಕು ಜನರು ಮಾತ್ರ ಸಾಲಾಗಿ ಆ ಹಾದಿಯಲ್ಲಿ ಬರಬಹುದು. ಹಾದಿಯ ಎಡಬಲಗಳಲ್ಲಿ ಮಡುವುಗಳು ಇರುವವು, ಹಾದಿಯು ಸುಲಭವಾದದ್ದೆಂದು ತಿಳಿದು ದಂಡಾಳುಗಳು ಕುರಿಯ ಹಾಗೆ ನುಗ್ಗಬಹುದು. ಆಗ ನಾವು ಅಲ್ಲಿ ಇರದಿದ್ದರೆ ಕಷ್ಟಪಟ್ಟಾದರು ಅವರು ಹೊಳೆಯನ್ನು ದಾಟಿ ಬರಬಹುದು. ಆದರೆ ನಾವು ಅಲ್ಲಿ ಹಿತ್ತಿಗೆ ಹೋಗಿ ಮುಗಿಬಿದ್ದರೆ. ಶತ್ರುಗಳಿಗೆ ಜಲಸಮಾಧಿಯು ದೊರೆಯುವದು. ಇದರ ಮೇಲೆ ತಮ್ಮ ಅಪ್ಪಣೆಯಂತೆ ನಡೆದುಕೊಳ್ಳುವೆನು, ಎಂದು ಹೇಳಿದನು. ಅದಕ್ಕೆ ರಾಮರಾಜ ರಣಮಸ್ತನ ಬೆನ್ನಮೇಲೆ ಕೈಯಾಡಿಸಿ

ರಾಮರಾಜ-ನೀನು ನನ್ನನ್ನು ಆಗಲಿ ದೂರ ಹೋಗಲಾಗದು. ನನ್ನ ಮೇಲೆ ಶತ್ರುಗಳು ಎರಿಬಂದ ಪಕ್ಷದಲ್ಲಿ ನೀನುಹತ್ತರ ಇರಬೇಕು, ನನ್ನ ಎಡಬಲದಲ್ಲಿ ನನ್ನ ಇಬ್ಬರು ಬಂಧುಗಳೂ, ಮಧ್ಯದಲ್ಲಿ ನನ್ನ ಬಳಿಯಲ್ಲಿ ನೀನೂ ಇರಲೇಬೇಕು.

ನನ್ನ ಸಂರಕ್ಷಣದ ವ್ಯವಸ್ಥೆಯನ್ನು ನಾನು ಮಾಡಿಕೊಳ್ಳುವದಕ್ಕಿಂತ, ನಿನ್ನ ಶೌರ್ಯವನ್ನು ಕಣ್ಣುಮುಟ್ಟಿ ನೋಡುವ ವ್ಯವಸ್ಥೆಯನ್ನು ನಾನು ಮೊದಲು ಮಾಡಿಕೊಳ್ಳಬೇಕಾಗಿರುತ್ತದೆ; ಯಾಕೆಂದರೆ ಪರಾಕ್ರಮದಲ್ಲಿ ನನ್ನ ಆದರಕ್ಕೆ ನೀನು ಪಾತ್ರನಿರುತ್ತೀಯೆಂದು ನಾನು ಈ ಮೊದಲೇ ತರ್ಕಿಸಿರುವದು ನಿಜವೆಂದು ನನ್ನ ಅನುಭವಕ್ಕೆ ಬರಬೇಕಾಗಿರುತ್ತದೆ.

ರಣಮಸ್ತಖಾನ-ತಮ್ಮ ಸಂರಕ್ಷಣದ ವ್ಯವಸ್ಥೆಯನ್ನು ಎರಡನೆಯವರು ಯಾಕೆ ಮಾಡಬೇಕು ? ನೂರಾರು ಜನರು ಒಮ್ಮೆಲೆ ನಿಮ್ಮ ಮೈಮೇಲೆ ಬಂದರೂ ನೀವು ಅವರಿಗೆ ಸೊಪ್ಪುಹಾಕುವಹಾಗಿಲ್ಲ. ತಮ್ಮ ಬಳಿಯಲ್ಲಿ ನಾನೂ ಇರುವದರಿಂದ ನನ್ನ ಶೌರ್ಯವು ತಮ್ಮ ಕಣ್ಣಿಗೆ ಬಿದ್ದು ನನ್ನ ಲಾಭವು ಮಾತ್ರ ಆಗುವದು.

ರಾಮರಾಜ-ನೀನು ಅಂಥ ಸಮರ ಪಾಂಡಿತ್ಯವನ್ನು ತೋರಿಸುವೆ ಎಂಬುದನ್ನು ನಾನು ಬಲ್ಲೆನು. ನೀನು ನನ್ನ ಬಳಿಯಲ್ಲಿಯೇ ಇರು. ನಿನ್ನ ಚಾರರು ಹೇಳಿರುವ ಸುದ್ದಿಯ ಉಪಯೋಗವನ್ನು ಹ್ಯಾಗೆ ಮಾಡಿಕೊಳ್ಳಬೇಕೆಂಬದನ್ನು ನಾನು ಪೂರ್ಣವಾಗಿ ಆಲೋಚಿಸಿರುತ್ತೇನೆ. ಶತ್ರುಗಳು ತುಂಗಭದ್ರೆಯ ಹೊಳೆಯನ್ನು ದಾಟುವ ಹಾದಿಯನ್ನು ನಾನು ನೋಡುವದೇ ಇಲ್ಲ. ನಾವೇ ತುಂಗಭದ್ರೆಯನ್ನು ದಾಟಿಹೋಗಿ ತುಂಗ ಕೃಷ್ಣಗಳ ಮಧ್ಯದಲ್ಲಿರುವ ಅವರೊಡನೆ ಕಾದಿ, ಅವರನ್ನು ಹಿಂದಕ್ಕೆಟ್ಟುವೆವು. ತುಂಗಭದ್ರೆಯ ತನಕ ಅವರನ್ನು ಬಾರದಂತೆ ಮಾಡಿಬಿಟ್ಟರೆ ಕಾಳಹೊಳೆಗಳ ವಾದವೇ ನಿಂತು ಹೋಗುವದು. ಶತ್ರುಗಳು ಹ್ಯಾಗೂ ಕೃಷ್ಣೆಯನ್ನು ದಾಟಿ ಬಂದೇ ಇರುವರು. ಇತ್ತಕಡೆಯಿಂದ ನಾವು ದೂಡುತ್ತ ಹೋಗುತ್ತೇವೆ. ನಾವು ಮುಗಿಬಿದ್ದು ಹೋದವೆಂದರೆ ಅವರಿಗೆ ಓಡಲಿಕ್ಕೆ ದಿಕ್ಕುಗಳು ಸಾಲಲಿಕ್ಕಿಲ್ಲ. ನಾವು ಅವರನ್ನು ನಮ್ಮ ಸೀಮೆಯಲ್ಲಿಯಾದರೂ ಯಾಕೆ ಬರಗೊಡಬೇಕು ?

ಈ ಮೇರೆಗೆ ನುಡಿದು ರಾಮರಾಜನು ಕೂಡಲೆ ತಿರುಮಲ ವೆಂಕಟಾದ್ರಿಗಳ ಕಡೆಗೆ ಪತ್ರಗಳನ್ನು ಬರೆದು ಅವನ್ನು ರಾವುತರ ಕೂಡ ಕಳಿಸಿದನು. ಆ ಪತ್ರಗಳಲ್ಲಿ ಆತನು ಅವರಿಗೆ ಸ್ವಷ್ಟವಾಗಿ- “ನಾವುನಮ್ಮ ಮೂರೂ ಸೈನ್ಯಗಳನ್ನು ತುಂಗಭದ್ರೆಯನ್ನು ದಾಟಿಸಿಕೊಂಡು ಹೋಗಿ ಶತ್ರುಗಳ ದೂಳಹಾರಿಸಿಬಿಡಬೇಕು. ತುಂಗಾ-ಕೃಷ್ಣಗಳ ಮಧ್ಯದಲ್ಲಿ ಯವನರನ್ನು ಹಿಡಿದುಬಿಟ್ಟರೆ, ಅವರಿಗೆ ಓಡಿಹೋಗಲಿಕ್ಕೆ ಭೂಮಿಯು ಸಾಲಲಿಕ್ಕಿಲ್ಲ. ಆಗ ಪುನಃ ತಲೆಯೆತ್ತದಂತೆ ಅವರನ್ನು ಚೆನ್ನಾಗಿ ಧಳಿಸೋಣ” ಎಂದು ಬರೆದಿದ್ದನು. ಶತ್ರುಗಳ ಮೇಲೆ ಯಾರು ಯಾವ

ಕಡೆಯಿಂದ ದಾಳಿಯಾಡಬೇಕೆಂಬದನ್ನು ಆ ಪತ್ರದಲ್ಲಿ ರಾಯನು ಸ್ಪಷ್ಟವಾಗಿ ಕಾಣಿಸಿದ್ದನು. ರಾಮರಾಜನು ಪತ್ರಗಳನ್ನು ರಣಮಸ್ತಖಾನನಿಗೆ ಓದಿತೋರಿಸಿಯೇ ಕಳಿಸಿದ್ದನಲ್ಲದೆ, ಅದರೊಳಗೆ ಆತನ ಬಂಧುಗಳ ಕಡೆಗೆ ಹೋದ ಸ್ವಲ್ಪ ಹೊತ್ತಿನಲ್ಲಿಯೇ, ರಣಮಸ್ತಖಾನನು ಆ ಸುದ್ದಿಯನ್ನೆಲ್ಲ ಬರೆದಿದ್ದ ಪತ್ರವನ್ನು ತನ್ನ ಇಬ್ಬರು ಸೇವಕರ ಕೈಯಲ್ಲಿ ಕೊಡಲು ಅವರು ತುಂಗಭದ್ರೆಯನ್ನು ದಾಟಿ ಬಾದಶಹನ ಠಾಣದ ಕಡೆಗೆ ನಡೆದರು. ಹೀಗೆ ವಿಜಯನಗರದಲ್ಲಿ ನಡೆದ ಪ್ರತಿ ಒಂದು ಮಹತ್ವದ ಸುದ್ದಿಯನ್ನು ರಣಮಸ್ತಖಾನನು ಶತ್ರುಗಳಿಗೆ ಗುಪ್ತವಾಗಿ ತಿಳಿಸುತ್ತಿದ್ದನು; ಆದರೆ ಅತ್ಯಂತ ಚಾಣಾಕ್ಷನಾದ ರಾಮರಾಜನು ಸಹ ಪ್ರೇಮಾಂಧನಾದ್ದರಿಂದ ರಣಮಸ್ತನ ಈ ಘಾತಕವನ್ನು ಅರಿಯದೆ ಹೋದನು. ಆತನು ಹಾಗೆ ಅಂಧನಾಗದೆ, ತನ್ನ ಸ್ವಾಭಾವಿಕವಾದ, ಧೂರ್ತತನದಿಂದ ನಡೆದಿದ್ದರೆ, ಕನ್ನಡಿಗರ ಈ ಕರ್ಮಕಥೆಯನ್ನು ಬರೆಯುವ ಪ್ರಸಂಗವು ಬರುತ್ತಿತ್ತೋ ಇಲ್ಲವೋ ಯಾರಿಗೆ ಗೊತ್ತು !

ರಾಮರಾಜನ ಪತ್ರಗಳು ತಿರುಮಲ-ವೆಂಕಟಾದ್ರಿಗಳಿಗೆ ಮುಟ್ಟಲು, ಅವನ್ನು ಓದಿ ಅವರಿಗೆ ಬಹಳ ಸಮಾಧಾನವಾಯಿತು. ಶತ್ರುಗಳ ಮೈಮೇಲೆ ಬರುವವರೆಗೆ ತಾವು ಕೈಮುಚ್ಚಿಕೊಂಡು ಹಾದಿಯನ್ನು ನೋಡುತ್ತ ಕುಳಿತುಕೊಳ್ಳುವುದು ಹೇಡಿತನದ ಲಕ್ಷಣವೆಂದು ತಿಳಿದು, ತಾವು ಮುಂದಕ್ಕೆ ಸಾಗಿ ಹೋಗುವ ಬಗ್ಗೆ ತಿರುಮಲನು ರಾಮರಾಜನಿಗೆ ಪತ್ರವನ್ನು ಬರೆಯತಕ್ಕವನಿದ್ದನು. ಅಷ್ಟರಲ್ಲಿ ರಾಮರಾಜನ ಈ ಪತ್ರವು ಆತನ ಕೈಸೇರಿತು. ಆದ್ದರಿಂದ ಆತನ ಆನಂದವು ಹೊಟ್ಟಿಯಲ್ಲಿ ಹಿಡಸದಾಯಿತು. ಆತನು ತನ್ನ ಸೈನ್ಯಕ್ಕೆ ಇಷ್ಟು ಹೊತ್ತಿಗೆ ತುಂಗಭದ್ರೆಯನ್ನು ದಾಟಿಹೋಗಬೇಕೆಂದು ಆಜ್ಞಾಪಿಸಿ, ಆ ಸುದ್ದಿಯನ್ನು ವೆಂಕಟಾದ್ರಿಗೆ ತಿಳಿಸಿ ಅದೇ ಹೊತ್ತಿಗೆ ಆತನು ತುಂಗಭದ್ರೆಯನ್ನು ದಾಟಿಬರುವಂತೆ ಮಾಡಿದನು. ತಿರುಮಲನು ರಾಮರಾಜನಿಗೂ ತಾನು ಮಾಡಿದ ವ್ಯವಸ್ಥೆಯನ್ನು ತಿಳಿಸಿ, ಅದೇ ಕಾಲದಲ್ಲಿಯೇ ತಮ್ಮ ಸೈನ್ಯವನ್ನು ನಿರ್ಬಂಧವಾಗಿ ಮುಂದಕ್ಕೆ ನೂಕಬೇಕೆಂದು ರಾಮರಾಜನಿಗೆ ಹೇಳಿಕೊಂಡನು. ಇದರಿಂದ ರಾಯರ ಮೂರೂ ದಂಡುಗಳೂ ನಿಯಮಿತ ವೇಳೆಯಲ್ಲಿ ತುಂಗಭದ್ರೆಯನ್ನು ದಾಟಲನುವಾದವು. ಈ ಸುದ್ದಿಯೂ ರಣಮಸ್ತನ ಮುಖಾಂತರ ಶತ್ರುಗಳಿಗೆ ಮುಟ್ಟಿತು. ಈ ಮೂವರ ಸೈನ್ಯಗಳ ಸಂಖ್ಯೆಯು ಅಪಾರವಾಗಿತ್ತು, ಸೈನಿಕರು- “ಜಯ ನರಹರಿ ! ಜಯ ವಿಠಲಸ್ವಾಮಿ ! ಜಯವಿರೂಪಾಕ್ಷ ! ಜಯ ನರಸಿಂಹ” ಎಂದು ಜಯ ಘೋಷ ಮಾಡುತ್ತ ತುಂಗಭದ್ರೆಯನ್ನು ಪ್ರವೇಶಿಸಿದರು. ಕಾಳಹೊಳೆಯೂ ಅವರ ಗೊತ್ತಿನದಾದ್ದರಿಂದ,

ಅವರ ಸೈನ್ಯವು ಬೇಗನೆ ಆಚೆಯ ದಂಡೆಯನ್ನು ಕಂಡಿತು. ಸೈನಿಕರು ನವೀನ ಸೇತುವೆಯನ್ನೂ ಉಪಯೋಗಿಸಿದರು. ರಾಮರಾಜನ ಈ ಸೈನ್ಯದ ಚಲನವಲನವು ಈ ಮೊದಲೆ ವಿಜಾಪುರದ ಅವರು ಆದಿಲಶಹನಿಗೂ, ಮಹಮ್ಮದನಗರದ ಹುಸೇನ ನಿಜಾಮಶಹನಿಗೂ ಗೊತ್ತಾದದ್ದರಿಂದ, ಆದರೂ ತಮ್ಮ ಸೈನ್ಯವನ್ನು ಒಮ್ಮೆಲೆ ಒಟ್ಟುಗೂಡಿಸಿ ಮಾಡತಕ್ಕ ವ್ಯವಸ್ಥೆಯನ್ನು ಮಾಡಿದರು. ಈ ಪ್ರಚಂಡ ಸೈನ್ಯವು ತಮ್ಮ ಮೇಲೆ ಅಕಸ್ಮಾತ್ ಸಾಗಿಬರುವದನ್ನು ನೋಡಿ, ತಾವು ಅಂಜಿ ಹಿಂದಕ್ಕೆ ಸರಿಯುವಂತೆ ಹೂಯಿಲೆನ್ನೆಬ್ಬಿಸಬೇಕೆಂದು ಮುಸಲ್ಮಾನರು ಮೊದಲೇ ಯೋಚಿಸಿದ್ದರು. ಹಾಗೆ ವಿಜಯನಗರದ ಸೈನಿಕರು ತುಂಗಭದ್ರೆಯನ್ನು ದಾಟಿದ ಕೂಡಲೆ, ಶತ್ರು ಸೈನ್ಯವು ಹಿಂದೆಗೆಯಹತ್ತಿತು. “ತಾವು ಹಿಂದಕ್ಕೆ ಸರಿಯುತ್ತ ಹೋಗಿ, ಹೊಡತಕ್ಕೆ ಅನುಕೂಲವಾದ ಸ್ಥಳವನ್ನು ಮುಟ್ಟಿದ ಕೂಡಲೆ ಹಿಂದಿರುಗಿ ನಿಂತು ಶತ್ರುಗಳ ಮೇಲೆ ಬೀಳಬೇಕು ಆಮೇಲೆ ಆಗುವದು ಆಗಲಿ” ಎಂದು ಮುಸಲ್ಮಾನರು ನಿಶ್ಚಯಿಸಿದ್ದರು ವಿಜಯನಗರದ ಸೈನ್ಯದ ವಿಷಯವಾಗಿ ಅವರು ನಿರ್ಭಯರಾಗಿದ್ದರೆನ್ನುವ ಹಾಗಿದ್ದಿಲ್ಲ; ಆದರೆ ಅವರು ರಚಿಸಿದ ಕಪಟನಾಟಕದ ಧೈರ್ಯವು ಅವರಿಗೆ ವಿಶೇಷವಾಗಿತ್ತು.

ತಾವು ತುಂಗಭದ್ರೆಯನ್ನು ದಾಟಿ ಮುಂದಕ್ಕೆ ಸಾಗಿ ಹೋದ ಕೂಡಲೆ ಶತ್ರುಗಳ ಓಡಿಹೋಗುತ್ತಿರುವದನ್ನು ನೋಡಿ ರಾಮರಾಜನೂ ಆತನ ಬಂಧುಗಳೂ ಬಹಳ ಹಿಗ್ಗಿದರು. ತಾವು ಮುಂದಕ್ಕೆ ಸಾಗಿ ಬಂದದ್ದು ಬಹಳ ನೆಟ್ಟಗಾಯಿತೆಂದು ಅವರು ಉತ್ಸಾಹಗೊಂಡರು. ಇನ್ನು ಶತ್ರು ಸೈನ್ಯವನ್ನು ಒಂದೇಸಮನೆ ಬೆನ್ನಟ್ಟಿಹೋದರೆ ಕಾರ್ಯವು ಚೆನ್ನಾಗಿ ಸಾಧಿಸುವದೆಂದು ತಿಳಿದು, ಅವರು ತಮ್ಮ ಸೈನಿಕರನ್ನು- “ಎಲೆ ಬೇಟೆಯನ್ನು ಹೊಡೆಯಿರಿ-ಬೇಟೆಯನ್ನು ಹೊಡೆಯಿರಿ. ಜಯ ನರಹರಿ ? ಜಯ ವಿಠಲಸ್ವಾಮಿ” ಎಂದು ಜಯಘೋಷ ಮಾಡುತ್ತ ಪೋತ್ಸಾಹಗೊಳಿಸಹತ್ತಿದರು. ಶತ್ರು ಸೈನ್ಯದ ಮೇಲೆ ಬಾಣಗಳವೃಷ್ಟಿಯಾಗಹತ್ತಿತು; ಶತ್ರುಗಳಿಗೆ ಓಡಿಹೋಗಲಿಕ್ಕೆ ಭೂಮಿಯು ಸಾಲಲೊಲ್ಲದೆನ್ನುವ ಹಾಗೆ ತೋರಿತು. ಹೀಗೆ ಶತ್ರುಗಳ ಓಡಿಹೋಗುವ ಸೋಗುಮಾಡಿದ ಹಾಗೆಲ್ಲ ವಿಜಯನಗರದ ದಂಡಾಳುಗಳ ಆನಂದವು ಹೊಟ್ಟಿಯಲ್ಲಿ ಹಿಡಿಸದಾಯಿತು. ಆಗ ರಾಮರಾಜನು ತನ್ನ ಬಳಿಯಲ್ಲಿದ್ದ ರಣಮಸ್ತಾನನನ್ನು ಕುರಿತು ಡಾಲಿನಿಂದ - ನಿಮ್ಮ ಮಾತು ಕೇಳಿ ನಾವು ಉತ್ತರದಿಕ್ಕಿನ ತುಂಗಭದ್ರೆಯ ಕಾಳಹೊಳೆಯನ್ನು ಕಾಯುತ್ತ ಕುಳಿತು ಕೊಂಡಿದ್ದರೆ ಹೀಗಾಗುತ್ತಿತ್ತೋ ? ಈಗ ನೋಡು, ಶತ್ರುಸೈನ್ಯವು “ಕಚ್ಚೆಗೊಂದು ಕೈ ಮುಚ್ಚೆಗೊಂದು ಕೈ” ಅನ್ನುವ ಹಾಗೆ ಓಡಹತ್ತಿದೆ ! ಇನ್ನು ಅವರು

ಹೋಗುವದೆತ್ತ? ಅವರನ್ನು ರಸಾತಲಕ್ಕೆ ಇಳಿಸುವೆನು, ಕೃಷ್ಣೆಯನ್ನು ದಾಟಿಹೋದರೂ, ಅವರ ನಾಶವಾಗುವದು. ದಾಟದೆಯಿದ್ದರೂ ಅವರ ನಾಶವಾಗುವದು. ಅನ್ನಲು, ರಣಮಸ್ತಖಾನನು ಏನೂ ಉತ್ತರ ಕೊಡದೆ, ಸುಮ್ಮನೆ ರಾಮರಾಜನಿಗೆ ಮುಜುರೆಮಾಡಿ ನಕ್ಕನು. ಆ ನಗೆಯಿಂದ ಆತನು ರಾಮರಾಜನಿಗೆ “ಮಹಾರಾಜರೇ, ತಮ್ಮ ಅನುಭವ, ತಮ್ಮ ಶೌರ್ಯ, ತಮ್ಮ ರಾಜಕಾರಣಪಟುತ್ವ ಇವನ್ನು ಎಷ್ಟು ವರ್ಣಿಸಿದರೂ ಸ್ವಲ್ಪವೇ ಇರುವದು” ಎಂಬರ್ಥವನ್ನು ಪ್ರಕಟಿಸಿದನು, ಮನಸ್ಸಿನಲ್ಲಿ ಮಾತ್ರ ರಾಮರಾಜನು ಮೋಸ ಹೋಗುತ್ತಿರುವ ಬಗ್ಗೆ ಖಾನನಿಗೆ ಬಹಳ ಸಮಾಧಾನವಾಗಿತ್ತು. ಹೀಗೆ ಆತನು ಸಮಾಧಾನಪಡುತ್ತಿರುವಾಗ ರಾಮರಾಜನು ರಣಮಸ್ತನಿಗೆ

ರಾಮರಾಜ-ರಣಮಸ್ತಖಾನ, ನೀನು ವೀರಪುತ್ರನಿದ್ದೀ. ಈ ಯುದ್ಧದಲ್ಲಿ ನಾನು ನಿನಗೊಂದು ಮಹತ್ವದ ಕಾರ್ಯವನ್ನು ಹೇಳುವವನಿದ್ದೇನೆ. ಅದನ್ನು ನೀನು ಮಾಡಲೇಬೇಕು.

ರಣಮಸ್ತ-ನೀವು ನನ್ನನು ದೂರ ಹೋಗಗೊಟ್ಟರಷ್ಟೇ ನಾನು ಮಹತ್ಕಾರ್ಯವನ್ನು ಮಾಡುವದು ? ನನ್ನ ಬಳಿಯಲ್ಲಿಯೇ ಇರಬೇಕೆಂದು ನೀವು ಆಗ್ರಹಪಡುತ್ತಿರುವಿರಿ ನಿಮ್ಮ ಸುತ್ತು ಮುತ್ತು ಅನೇಕ ವೀರರು ದಕ್ಷತೆಯಿಂದ ನಿಮ್ಮನ್ನು ರಕ್ಷಿಸುತ್ತಿರಲು, ಪರಾಕ್ರಮವನ್ನು ತೋರಿಸುವ ಪ್ರಸಂಗವು ನನಗೆ ಹ್ಯಾಗೆ ಬರಬೇಕು ? ನನ್ನನ್ನು ನೀವು ಹರಿಯಬಿಡುವದಿಲ್ಲ. ನನ್ನನ್ನು ಬಿಟ್ಟು ಹೋಗಲೇಬೇಡೆಂದು ನೀವು ಅನ್ನುತ್ತೀರಿ, ಅಂದಬಳಿಕ ನಾನೇನು ಮಾಡಲಿ ?

ರಾಮರಾಜ- ಇಲ್ಲ, ನಿನಗೆ ನಾನು ಹೋಗಬೇಡೆನ್ನುವದಿಲ್ಲ. ಯೋಗ್ಯ ಪ್ರಸಂಗ ಒದಗಿದ ಕೂಡಲೆ ನಿನ್ನನ್ನು ಕಳಿಸುವೆನು. ಕಾರ್ಯವನ್ನು ಸಾಧಿಸಲಿಕ್ಕೆ ಮಾತ್ರ ನೀನು ಸಿದ್ಧವಾಗಿರಲಿಕ್ಕೆ ಬೇಕು.

ರಣಮಸ್ತ-ನಾನು ಸಿದ್ಧನೇ ಇರುತ್ತೇನೆ.ಅದರ ವಿಷಯವಾಗಿ ತಮಗೆ ಸಂಶಯವೇತಕ್ಕೆ ? ನಾನು ಸಾಧಿಸಬೇಕಾಗಿರುವ ಕಾರ್ಯವು ಯಾವದೆಂಬದನ್ನು ಹೇಳಿಬಿಡಬೇಕು.

ರಾಮರಾಜ-ಅನ್ಯಾಯವಾಗಿ ನಿನಗೆ ದೇಹಂತ ಶಾಸನ ಮಾಡಬೇಕೆಂದು ಮಾಡಿರುವ ವಿಜಾಪುರ ಬಾದಶಹನನ್ನು ನೀನು ಸೆರೆಹಿಡಿದು ತಂದು ಕೊಡಬೇಕು. ಅದು ಸಾಧಿಸದಿದ್ದರೆ, ಆತನ ರುಂಡವನ್ನಾದರೂ ತಂದು ಕೊಡಬೇಕು.

ರಾಮರಾಜನ ಮುಖದಿಂದ ಹೊರಟ ಈ ಮಾತುಗಳನ್ನು ಕೇಳಿ ರಣಮಸ್ತಖಾನನು ಚಕಿತನಾದಂತೆ ತೋರಿತು. ಆತನು ಸಂತಾಪದಿಂದ ಅವಡುಗಚ್ಚಿ

“ಏನನ್ನುವಿರಿ ? ನಾನು ಇಂಥ ಕೃತಘ್ನನಾಗಲಾ ?” ಎಂದು ಕೇಳಿದನು. ಅದಕ್ಕೆ ರಾಮರಾಜನು- “ಇದರಲ್ಲಿ ಕೃತಘ್ನತನವೇನು ? ನಿನ್ನನ್ನು ನಾನು ಬಾದಶಹನಿಗೆ ಒಪ್ಪಿಸಿದ್ದೆ, ಆತನು ನಿನ್ನ ಶಿರಚ್ಛೇದ ಮಾಡಿಸದೆ ಬಿಡುತ್ತಿದ್ದನೋ ? ಅಂದಬಳಿಕ ನನ್ನ ಪಕ್ಷವನ್ನು ವಹಿಸಿದ ನೀನು ಯುದ್ಧದಲ್ಲಿ ನನ್ನಸಲುವಾಗಿ ಬಾದಶಹನ ಶಿರಚ್ಛೇದ ಮಾಡಿದರೆ ಕೃತಘ್ನತನವು ಹ್ಯಾಗಾಗುವುದು ? ಅದರಲ್ಲಿ ನಾನು ನಿನಗೆ ಒಮ್ಮೆ ಶಿರಚ್ಛೇದ ಮಾಡೆಂದು ಹೇಳಿದನು. ನನ್ನ ಪಕ್ಷ ವಹಿಸಿ ನೀನು ಈ ಕಾರ್ಯ ಮಾಡಿದೆಯೆಂದರೆ, ನಿನ್ನ ಅಖಂಡ ಕಲ್ಯಾಣ ಮಾಡುವೆನು. ನೀನು ವಿಜಾಪುರದ ಬಾದಶಹನು ಸಹ ಆಗಬಹುದು. ಇದಲ್ಲದೆ ನಿನಗೊಂದು ಮಹತ್ವದ ಸುದ್ದಿಯನೂ ಹೇಳುವವನಿದ್ದೇನೆ.

ಈ ಮೇರೆಗೆ ಸಂಭಾಷಣವು ನಡೆದಿರಲು, ಶತ್ರುಗಳು ಕೃಷ್ಣೆಯ ದಂಡೆಯಲ್ಲಿ ತಳೂರಿದರೆಂಬ ಸುದ್ದಿಯನ್ನು ಚಾರರು ರಾಮರಾಜನ ಮುಂದೆ ಹೇಳಿದರು. ಅದನ್ನು ಕೇಳಿ ರಾಮರಾಜನು ಸಮಾಧಾನಪಟ್ಟು, ತಾನು ಇನ್ನು ಶತ್ರುಗಳ ಮೇಲೆ ಬೀಳುವ ಮೊದಲು ತನ್ನ ಸೈನ್ಯವನ್ನು ವಿಶ್ರಮಿಸಗೊಡಬೇಕೆಂದು ನಿಶ್ಚಯಿಸಿದನು. ಹಾಗೆ ತನ್ನ ಸೈನ್ಯದವರು ವಿಶ್ರಾಂತಿಗೊಳ್ಳದಿದ್ದರೆ, ಈಗ ಬೆನ್ನಟ್ಟುವಾಗ ದಣಿದಿರುವವರಿಗೆ ಶತ್ರುಗಳ ಮೇಲೆ ಬಿದ್ದಾಗ ಶೌರ್ಯದಿಂದ ಕಾದಲಿಕ್ಕೆ ನೆಟ್ಟಿಗಾಲಿಕ್ಕಿಲ್ಲೆಂಬ ವಿಚಾರವು ಆತನಲ್ಲಿ ಉತ್ಪನ್ನವಾಯಿತು. ಆಗ ರಾಮರಾಜನು ವಿಶ್ರಮಿಸುವದಕ್ಕಾಗಿ ತನ್ನ ಸೈನ್ಯಕ್ಕೆ ಅಪ್ಪಣೆಯನ್ನಿತ್ತು, ಈವರೆಗೆ ತನ್ನ ಕೈ ಸೇರಿರುವ ವೈರಿಗಳ ದೇಶವನ್ನು ಸುಲಿಯಬಹುದೆಂದು ಅವರಿಗೆ ಹೇಳಿದನು !

* * * *

೨೯ನೆಯ ಪ್ರಕರಣ

ಮಾಸಾಹೇಬರ ದುರವಸ್ಥೆ

ಇನ್ನು ಕುಂಜವನದಲ್ಲಿದ್ದ ಮಾಸಾಹೇಬರ ಸಮಾಚಾರವನ್ನಷ್ಟು ತಕ್ಕೊಳ್ಳೋಣ, ರಾಮರಾಜನು ಮಾಸಾಹೇಬರ, ಅಥವಾ ಲೈಲಿಯ ಮನಸ್ಸನ್ನು ಒಲಿಸಿಕೊಳ್ಳಲಾರದೆ ಹತಾಶನಾಗಿ ಹೋದನಂತರ, ಮಾಸಾಹೇಬರು ಬಹು ಕಷ್ಟದಿಂದ ಕಾಲಹರಣ ಮಾಡುತ್ತಿದರು. ಕುಂಜವನದಲ್ಲಿ ತಮ್ಮನ್ನು ಸೆರೆಯಲ್ಲಿಟ್ಟಿದ್ದು ಅವರಿಗೆ ಅತ್ಯಂತ ದುಸ್ವಹವಾಗಿತ್ತು. ತಾವು ಈ ಪ್ರತಿಬಂಧದಿಂದ ಪಾರಾಗಿ ಹೋಗುವುದು ಅಶಕ್ಯವೆಂದು ತಿಳಿದು, ಅವರು ದಿನದಿನಕ್ಕೆ ಚಿಂತೆಯಿಂದ ಕ್ಷೀಣವಾಗುತ್ತಿದರು. ಮೊದಲಿನಂತೆ ಧನಮಲ್ಲನು ಕೃಷ್ಣಸರ್ಪದ ಹಾಗೆ ಅವರನ್ನು ಕಾಯುತ್ತಲಿದ್ದನು. ಧನಮಲ್ಲನ ಮನಸ್ಸನ್ನೊಲಿಸಿಕೊಳ್ಳುವುದು ಅವರಿಗೆ ತೀರ ಅಸಾಧ್ಯವಾಗಿ ತೋರಿತು. ಲೈಲಿಯೂ ಈ ಕೆಲಸದಲ್ಲಿ ಕೈ ಊರಿದಳು. ಹೀಗೆಯೇ ಅವರಿಬ್ಬರು ಕಾಲಹರಣ ಮಾಡುತ್ತಿರಲು, ಇತ್ತ ಯುದ್ಧಪ್ರಸಂಗವು ಒದಗಿದ್ದರಿಂದ ಸೈನ್ಯದೊಡನೆ ರಾಮರಾಜನು ದಂಡಯಾತ್ರೆಗೆ ಹೊರಟನು. ಈ ಯಾವ ಸುದ್ದಿಯೂ ಮಾಸಾಹೇಬರಿಗೆ, ಅಥವಾ ಲೈಲಿಗೆ ಗೊತ್ತಾಗಿದ್ದಿಲ್ಲ. ಹೀಗಿರುವಾಗ ಒಂದು ದಿನ ಮಾಸಾಹೇಬರು ಲೈಲಿಯನ್ನು ಕುರಿತು-ಮಾರ್ಜಿನೆ, ಏನಾದರೂ ಮಾಡು, ಧನಮಲ್ಲನ ಮನಸ್ಸನ್ನು ಒಲಿಸಿಕೊಂಡು ನನ್ನನ್ನಷ್ಟು ಬಂಧಮುಕ್ತ ಮಾಡು; ನಾವು ಎಲ್ಲಿಂದ ಬಂದೆವೋ ಅಲ್ಲಿಗೇ (ಉತ್ತರ ಹಿಂದುಸ್ತಾನಕ್ಕೆ) ಹೋಗೋಣ, ಇಲ್ಲವೆ ಇಬ್ಬರೂ ತೆಕ್ಕೆಬಿದ್ದು ಕೃಷ್ಣೆಯಲ್ಲಿ ಹಾರಿಕೊಂಡು ಜೀವಕೊಡೋಣ. ನೀನು ಮುದುಕಿಯಾಗಿರುತ್ತೀ ; ನನಗೆ ಬದುಕುವ ಆಸೆಯಿಲ್ಲ; ಆದ್ದರಿಂದ ನೀನು ಇಷ್ಟು ಕೆಲಸ ಮಾಡು, ಎಂದು ಹೇಳಿದರು. ಮಾರ್ಜಿನೆಯು ಎಷ್ಟು ಸಮಾಧಾನ ಮಾಡಿದರೂ ಮೆಹೆರಜಾನಳು (ಮಾಸಾಹೇಬರು) ಕೇಳಲಿಲ್ಲ. ಹೀಗೆಯೇ ಕೆಲವು ದಿನಗಳು ಹೋದವು. ಒಂದು ದಿನ ಮೆಹೆರಜಾನಳಿಗೆ ಏನು ತಿಳಿಯಿತೋ ಏನೋ, ಆಕೆಯು ಒಮ್ಮೆಲೆ ಮಾರ್ಜಿನೆಯನ್ನು ಕರೆದು “ಧನಮಲ್ಲನ ಮನಸ್ಸನ್ನು ಒಲಿಸಿಕೊಳ್ಳಲೆಂದು ನಾನು ನಿನಗೆ ಬಹು ದಿವಸಗಳಿಂದ ಹೇಳುತ್ತ

ಬಂದೆನು; ಆದರೆ ನಿನ್ನಿಂದ ಆ ಕೆಲಸವಾಗಲಿಲ್ಲ; ಆದ್ದರಿಂದ ಈಗ ನಾನೇ ಆ ಕೆಲಸಕ್ಕೆ ಕೈ ಹಾಕುತ್ತೇನೆ. ಯಾವತ್ತು ಅಂಜಿಕೆಯನ್ನು ಬಿಟ್ಟು ನಾನು ಆತನನ್ನು ಮಾತಾಡಿಸುವೆನು. ಹೋಗು, ಧನಮಲ್ಲನನ್ನು ಕರಕೊಂಡು ಬಾ, ಎಂದು ಹೇಳಿದಳು. ತನ್ನ ಒಡೆಯಳ ಈ ಮಾತುಗಳನ್ನು ಕೇಳಿ ಮಾರ್ಜನೆಯು ಚಕಿತಳಾಗಿ, ಮೆಹೆರಜಾನಳನ್ನು ಎವೆಯಿಕ್ಕದೆ ನೋಡಹತ್ತಿದಳು, ಆಗ ಮೆಹೆರಜಾನಳು ಮತ್ತೆ ಮಾರ್ಜನೆಯೆ-ಯಾಕೆ ? ಹೀಗೆ ನನ್ನ ಕಡೆಗೆ ನೋಡುತ್ತೀ ? ಕರಕೊಂಡು ಬಾ ಅವನನ್ನು, ನನ್ನ ಮುಂದೆ ನಿಲ್ಲಿಸಿ, ನೀನು ಹೋಗು, ಆತನು ನಿಶ್ಚಯವಾಗಿ ನಮಗೆ ಅನುಕೂಲವಾದಾನೆಂದು ನನಗೆ ತೋರುತ್ತದೆ.

ಮಾರ್ಜನೆಯೆ-(ವಾತ್ಸಲ್ಯದಿಂದ) ತಂಗಿ, ಮೆಹೆರಜಾನ, ಆ ಧನಮಲ್ಲನ ಹೃದಯವು ವಜ್ರಕ್ಕಿಂತ ಕಠಿಣವು. ನೀನು ಎಷ್ಟು ಹೇಳಿಕೊಂಡರೂ ಅದು ದ್ರವಿಸಲಾರದು. ಆತನ ಮನಸ್ಸಿನಲ್ಲಿ ಏನಿರುವದು ಏನಿರುವದಿಲ್ಲೆಂಬದು ಈವರೆಗೆ ಯಾರಿಗಾದರೂ ಗೊತ್ತಾಗಿರುತ್ತದೆಯೋ ?

ಮೆಹೆರಜಾನ-ಮಾರ್ಜನೆಯೆ, ಅದನ್ನೆಲ್ಲ ನಾನು ಬಲ್ಲೆನು. ಅದರ ಅನುಭವವು ನನಗಿರುವದಿಲ್ಲವೋ ? ಆದರೆ ಇದೊಂದು ಕಡೆಯ ಉಪಾಯವನ್ನಷ್ಟು ಮಾಡಬೇಕೆಂದು ನಾನು ನಿಶ್ಚಯಿಸಿರುತ್ತೇನೆ ! ಸಾಧಿಸದಿದ್ದರೆ, ನಮಗೆ ಇದಕ್ಕೂ ಹೆಚ್ಚಿನ ಕಷ್ಟವೇನು ಒದಗಬೇಕಾಗಿದೆ ? ಸಾಧಿಸಿದರೆ ಇಲ್ಲಿಂದ ಪಾರಾಗಿಯಾದರೂ ಹೋದೇವು. ಈಗ ನೀನು ಹೋಗು, ನನ್ನ ಸಂಗಡ ಚರ್ಚಿಸುತ್ತ ಕುಳಿತುಕೊಳ್ಳಬೇಡ. ಧನಮಲ್ಲನ ಹೆಸರು ಕೇಳಿದರೆ ನನ್ನ ಸರ್ವಾಂಗದಲ್ಲಿ ಕಂಪವು ಉತ್ಪನ್ನವಾಗುತ್ತಿರಲು, ಆತನನ್ನು ಈಗ ಏಕಾಂತದಲ್ಲಿ ಭೆಟ್ಟಿಯಾಗುತ್ತೇನೆಂದಬಳಿಕ, ನನ್ನ ಮನಸ್ಸು ಎಷ್ಟು ಕಲ್ಲಾಗಿರುತ್ತದೆಂಬದನ್ನು ನೀನೇ ತರ್ಕಿಸು, ಹೋಗು-ಹೋಗು, ಜೀವದ ಹಂಗು ಬಿಟ್ಟವರಿಗೆ ಯಾವ ಕೆಲಸ ಮಾಡುವದು ತಾನೆ ಕಠಿಣವು ! ಹೋಗು, ಆಲೋಚಿಸುತ್ತ ಕುಳಿತುಕೊಳ್ಳಬೇಡ. ಇಲ್ಲದಿದ್ದರೆ ನಾನೇ ಅವನ ಬಳಿಗೆ ಹೋಗುತ್ತೇನೆ.

ಹೀಗೆ ನುಡಿದು ಮೆಹೆರಜಾನಳು ಮೇಲಕ್ಕೆ ಎದ್ದುಬಿಟ್ಟಳು. ಇದನ್ನು ನೋಡಿ ಮಾರ್ಜನೆಯು, ಇಂದಿನ ಪ್ರಸಂಗವು ವಿಲಕ್ಷಣವಾಗಿ ತೋರುತ್ತದೆ; ಆದ್ದರಿಂದ ನಾನು ಈ ಹಟ ಹಿಡಿಯುವದು ಯೋಗ್ಯವೆಂದು ತಿಳಿದು ಆಕೆಯು ಮೇಲಕ್ಕೆದ್ದಳು. ಮಾರ್ಜನೆಯು ತಟ್ಟನೆ ಹೋಗಿ ಧನಮಲ್ಲನನ್ನು ಗಟ್ಟಿಯಾಗಿ ಕೂಗಿ ಕರೆದಳು. ಧನಮಲ್ಲನು ಹತ್ತಿರ ಬಂದಕೂಡಲೆ ಆಕೆಯು- “ಧನಮಲ್ಲಾ, ನಿಮಗೆ ಮಾತಾಡಲಿಕ್ಕೆ ಬರುತ್ತದೆಂಬದನ್ನೂ, ನಿನ್ನ ಕಿವಿಗಳು ಕೇಳುತ್ತವೆಂಬದನ್ನೂ ನಾವು ಬಹುದಿವಸದಿಂದ ಬಲ್ಲೆವು. ಆದ್ದರಿಂದ ನೀನು ಈಗ ಈ ಗತ್ತನ್ನು ಬಿಟ್ಟು ಬಿಡು. ಈಗ ಮಾಸಾಹೇಬರು

ನಿನ್ನನ್ನು ಕರೆಯುತ್ತಾರೆ. ತಟ್ಟನೆ ಹೋಗು; ಅವರು ಏನು ಹೇಳುತ್ತಾರೆಂಬುದನ್ನು ಕೇಳಿಕೋ. ಅವರ ಸಂಗಡ ಹುಚ್ಚು ಹುಚ್ಚು ಬಡಿಯಬೇಡ, ಎಬಡತನದಿಂದ ನಡಕೊಳ್ಳಬೇಡ, ಇವೊತ್ತಿನವರೆಗೆ ಅವರು ನಿನ್ನನ್ನು ಪ್ರತ್ಯಕ್ಷ ಕರಿಸಿ ಏನೂ ಹೇಳಿರುವದಿಲ್ಲ. ಈವೊತ್ತು ಏನೋ ಹೇಳುತ್ತಾರೆ, ಅವರ ಮನಸ್ಸನ್ನು ನೋಯಿಸಬೇಡ. ನನಗೆ ಸಹ ಅವರು- “ನೀನು ಆತನ ಸಂಗಡ ಬರಬೇಡ, ಆತನ್ನೊಬ್ಬನನ್ನೇ ಕಳಿಸಿಕೊಡು” ಎಂದು ಹೇಳಿದ್ದಾರೆ; ಆದ್ದರಿಂದ ಬೇಗನೆ ಹೋಗು ಎಂದು ಹೇಳಿದಳು. ಅದನ್ನು ಕೇಳಿದ ಕೂಡಲೆ ಧನಮಲ್ಲನ ಮುಖಮುದ್ರೆಯು ಪ್ರಪುಲ್ಲಿತವಾಯಿತು. ಆ ಮುಖದಲಿ ಮುಗುಳುನಗೆಯು ಒಪ್ಪಿತು. ಆತನು ಆಶ್ಚರ್ಯಮಗ್ನನಾದ್ದರಿಂದ ಮಾರ್ಜನೆಯನ್ನು ಕೆಕ್ಕರಿಸಿ ನೋಡಹತ್ತಿದನು. ಆಗ ಮಾರ್ಜನೆಯೆಗೆ ಸ್ವಲ್ಪ ಧೈರ್ಯ ಬಂದಂತಾಗಿ, ಆಕೆಯು ಆತನಿಗೆ- ಹೋಗು-ಹೋಗು, ನನ್ನನ್ನು ಕೆಕ್ಕರಿಸಿ ನೋಡಬೇಡ. ಮಾಸಾಹೇಬರು ಒಳ್ಳೇ ಉತ್ತಮತೆಯಿಂದ ನಿನ್ನ ಹಾದಿಯನ್ನು ನೋಡುತ್ತಿರುವರು ಹೋಗು, ಎಂದು ಹೇಳಿದಳು. ಕೂಡಲೆ ಧನಮಲ್ಲನು ಮೆಹೆರಜಾನಳ ಬಳಿಗೆ ಹೋಗಿ ಆಕೆಯನ್ನು ಎವೆಯಿಕ್ಕದೆ ನೋಡುತ್ತ ನಿಂತುಕೊಂಡನು. ಮೆಹೆರಜಾನಳ ಸರ್ವಾಂಗವು ಬುರುಕಿಯಿಂದ ಮುಚ್ಚಿಹೋಗಿತ್ತು. ಆಕೆಯು ಧನಮಲ್ಲನು ಬಂದ ಸುಳಿವನ್ನರಿತು, ತಟ್ಟನೆ ತನ್ನ ಮೊರೆಯ ಮೇಲಿನ ನುರುಕಿಯನ್ನು ತೆಗೆದು ಒಮ್ಮೆಲೆ ಆತನನ್ನು ಕುರಿತು-ಧನಮಲ್ಲ, ಇಲ್ಲಿಯವರೆಗಿನ ಮೆಹೆರಜಾನ ಬೇರೆ, ಇನ್ನು ಮೇಲಿನ ಮೆಹೆರಜಾನಳು ಬೇರೆಯೆಂದು ತಿಳಿ. ಇಲ್ಲಿಯವರೆಗೆ ನಾನುನಿನಗೆ ಹೆದರುತ್ತಿದ್ದೆನು. ಈಗ ನೀನು ನನಗೆ ಒಡಹುಟ್ಟಿದ ಅಣ್ಣನಂತೆ ಇರುತ್ತೀ. ನೀನಾದರೂ ನಿನ್ನ ಒಡಹುಟ್ಟಿದ ತಂಗಿಯಂತಲೇ ತಿಳಿದು ನನ್ನ ಮಾನವನ್ನು ಕಾಯಿ ನಿನಗೆ ನಾನು ಶರಣು.....

ಈ ಮೇರೆಗೆ ನುಡಿಯುವಾಗ ಮೆಹೆರಜಾನಳ ಕಂಠವು ಬಿಗಿದು, ಮಾತುಗಳು ಹೊರಡದಾದವು. ಆಕೆಯ ಕಣ್ಣುಗಳಿಂದ ನೀರುಗಳು ಸುರಿಯಹತ್ತಿದವು. ಆಕೆಯು ಕೆಳಗೆ ನೋಡುತ್ತ ಸುಮ್ಮನೆ ಕುಳಿತುಕೊಂಡಳು. ಧನಮಲ್ಲನು ಆಕೆಯನ್ನು ಚಮತ್ಕಾರ ದೃಷ್ಟಿಯಿಂದ ನೋಡಹತ್ತಿದನಲ್ಲದೆ, ಬಾಯಿಂದ ಪಿಟ್ಟೆಂದು ಮಾತಾಡಲಿಲ್ಲ. ಆಗ ಮೆಹೆರಜಾನಳು-ಧನಮಲ್ಲಾ, ನಿನಗೆ ಮಾತಾಡಲಿಕ್ಕೆ ಬರುತ್ತದೆಂಬುದು ನನಗೆ ಗೊತ್ತಿರುತ್ತದೆ; ಆದ್ದರಿಂದ ನನ್ನ ಮುಂದೆ ನಿಜವಾದ ಸ್ವರೂಪವನ್ನು ಮುಚ್ಚಬೇಡ. ಈವೊತ್ತಿನವರೆಗೆ ಆದದ್ದನ್ನೆಲ್ಲ ಮರೆತುಬಿಡು. ನನ್ನನ್ನು ಒಡಹುಟ್ಟಿದ ತಂಗಿಯೆಂದು ತಿಳಿದು, ನನ್ನ ಮಾನವನ್ನು ಕಾಯಿ. ನನಗೆ ಈ

ಕಾರಾಗೃಹವಾಸವು ಅತ್ಯಂತ ದುಸ್ವಹವಾಗಿರುವುದು. ನನ್ನನು ಬಂಧನದಿಂದ ಮುಕ್ತಳನ್ನಾಗಿಯಾದರೂ ಮಾಡು. ಇಲ್ಲವೆ ಇದೇ ಈ ನಿನ್ನ ಕೈಯಿಂದ ನನ್ನ ಕುತ್ತಿಗೆಯನ್ನು ಹಿಚಕಿ ನನ್ನ ಹೆಣವನ್ನು ಈ ಪುಷ್ಕರಣಿಯಲ್ಲಿ ಚಲ್ಲಿಯಾದರೂ ಬಿಡು. ನನಗೆ ಈ ಕಾರಾಗೃಹವಾಸವು ಸಾಕು. ಯಾಕೆ, ಮಾತಾಡು, ಏನು ಮಾಡುತ್ತೀಯೆಂಬದನ್ನು ಸ್ಪಷ್ಟವಾಗಿ ಹೇಳು, ಎಂದು ನುಡಿದು ಆಕೆಯು ತನ್ನ ಮೈಮೇಲಿನ ಬುರುಕಿಯನ್ನು ದೂರ ಚಲ್ಲಿಕೊಟ್ಟು ಆತನ ಎದುರಿಗೆ ಹೋಗಿ ನಿಂತುಕೊಂಡಳು. ಆಗ ಧನ ಮಲ್ಲನು ಸೌಮ್ಯರೂಪದಿಂದ-ಏನು ? ಈ ಕೈಯಿಂದ ನಿನ್ನ ಕುತ್ತಿಗೆಯನ್ನು ಹಿಚಕಲಾ ? ನೀವು ನನ್ನನ್ನು ಇಲ್ಲಿಯವರೆಗೆ ಕೃಷ್ಣಸರ್ಪವೆಂದು ತಿಳಿಯುತ್ತ ಬಂದಿರುವಿರಿ. ನಾನು ಕೃಷ್ಣಸರ್ಪದಂತೆ ನಡೆದದ್ದೂ ನಿಜವು; ಆದರೆ ನಿಮ್ಮನು ಕಡಿಯಲಿಕ್ಕೆಂದು ಹಾಗೆ ನಾನು ನಡೆಯಲಿಲ್ಲ. ನಿಮಗೆ ಸುತ್ತು ಹಾಕಿ ಆ ಆನಂದಲ್ಲಿ

ಈ ಮಾತುಗಳನ್ನು ಕೇಳಿದಕೂಡಲೇ ಮೆಹೆರ್ಜಾನಳು ಮೆಟ್ಟಿಬಿದ್ದು, ದೂರ ಸರಿದು ನಿಂತುಕೊಂಡಳು. ಕೂಡಲೆ ಧನಮಲ್ಲನು ಮೆಹೆರ್ಜಾನಳಿಗೆ-ಯಾಕೆ, ಹೀಗೆ ಈಗ ಮೆಟ್ಟಿಬೀಳುವದೇಕೆ ? ನಾನು ಕಚ್ಚಿ ಪ್ರಾಣಹರಣ ಮಾಡುವದು ನಿಮ್ಮನ್ನಲ್ಲ ! ಬೇರೊಬ್ಬರನ್ನು ! ಆದರೆ ನಿಮ್ಮನ್ನು ನಾನು ಸುತ್ತು ಹಾಕಿ ಆನಂದಪಡತಕ್ಕವನು. ನಿಮ್ಮನ್ನು ಹುಡಕಲಿಕ್ಕೆ ನಾನು ಎಷ್ಟು ಕಷ್ಟ ಪಟ್ಟೆನು ? ಮೂವತ್ತು-ಮೂವತ್ತೈದು ವರ್ಷಗಳವರೆಗೆ ಹಿಂದುಸ್ತಾನವನ್ನೆಲ್ಲ ತಿರುಗಿದನು. ಸಾವಿರಾರು ಸ್ಥಳಗಳಲ್ಲಿ ನಿಮ್ಮನ್ನು ಹುಡುಕಿದನು. ಕಡೆಗೆ ಹುಡುಕುತ್ತ, ಹುಡುಕುತ್ತ ನೀವು ವಿಜಾಪುರಕ್ಕೆ ಹೋಗಿರುವಿರೆಂಬ ಸುದ್ದಿಯನ್ನು ಕೇಳಿ ಅಲ್ಲಿಗೆ ಹೋದನು. ಅಲ್ಲಿಗೆ ನಾನು ಹೋಗುವದರೊಳಗಾಗಿ ನೀವು ಇಲ್ಲಿಗೆ ಬಂದಿದ್ದಿರಿ. ಆಗ ನಾನು ಇಲ್ಲಿಗೆ ಬಂದೆನು. ನಿಮ್ಮ ಬಳಿಯಲ್ಲಿಯೇ ಇರಬೇಕೆನ್ನುವ ಹಾಗೆ ನನಗೆ ಆಗುತ್ತದೆ. ನಾನು ಕೃಷ್ಣಸರ್ಪವೇನೋ ನಿಜ, ಆದರೆ ಆ ಸರ್ಪವು ಕಡಿಯುವದು ಬೇರೊಬ್ಬನನ್ನು; ಸುತ್ತುಹಾಕಿಕೊಂಡು ಕುಳಿತುಕೊಳ್ಳುವದು ನಿಮ್ಮನ್ನು ; ಹೊತ್ತು ಬಂದಾಗ ಆ ಸರ್ಪವು ತನ್ನ ವೈರಿಯ ಸಮಾಚಾರವನ್ನು ತಕ್ಕೊಳ್ಳುವದು. ನೀವು ಸರ್ಪಕ್ಕೆ ವೈರಿಯಲ್ಲ. ಚಂದನ ಗಿಡವಿದ್ದ ಹಾಗೆ. ಸರ್ಪವು ಚಂದನ ಗಿಡವನ್ನು ಸುತ್ತಿಕೊಳ್ಳುವದಲ್ಲದೆ, ಆ ಗಿಡವನ್ನು ನಾಶ ಮಾಡುವದೆ.

ಧನಮಲ್ಲನ ಈ ಮಾತುಗಳನ್ನು ಕೇಳಿ ಮೆಹೆರ್ಜಾನಳು ಆಶ್ಚರ್ಯಪಟ್ಟಳು. ಧನಮಲ್ಲನ ಪಾಪಬುದ್ಧಿಯು ಕೂಡಲೇ ಆ ಚಾಣಾಕ್ಷಿಯ ಲಕ್ಷ್ಯದಲ್ಲಿ ಬಂದಿತು. ಈ ದುಷ್ಟನು ತನ್ನ ಯಾವ ವೈರಿಯನ್ನು ಕಡಿದು ನಾಶ ಮಾಡುತ್ತಿರಬಹುದು ?

ಈ ದುಷ್ಟನನ್ನು ನಾನಾಗಿ ಕರಿಸಿಕೊಂಡು ಮೂಲಮಾಡಿಕೊಂಡಹಾಗಾಯಿತಲ್ಲ ! ಇನ್ನು ಈ ಅರಿಷ್ಟನಿವಾರಣವನ್ನು ಹ್ಯಾಗೆ ಮಾಡಿಕೊಳ್ಳಬೇಕು? ಮಾರ್ಜನೆಯನ್ನಾದರೂ ಕೂಡಿ ಕರೆಯಲಾ? ಎಂಬ ವಿಚಾರಗಳು ಉತ್ಪನ್ನವಾಗುತ್ತಿರಲು, ಧನಮಲ್ಲನು- “ನಾನು ನಿಮ್ಮ ಬಿಡುಗಡೆಯನ್ನು ಮಾಡಲಾ? ಮಾಡುವೆನು, ಮಾಡುವೆನು; ಆದರೆ ಮೊದಲು ನನ್ನ ವೈರಿಯ ಜೀವವನ್ನು ಹಿಂಡಿದಬಳಿಕ ನಿಮ್ಮ ಬಿಡುಗಡೆ ಮಾಡುವೆನು. ಸದ್ಯಕ್ಕೆ ನಿಮ್ಮನ್ನು ಬಿಟ್ಟು ಕೊಡುವಹಾಗಿಲ್ಲ. ನಮ್ಮ ವೈರಿಯು ನಿಮ್ಮ ಬಳಿಗೆ ಒಬ್ಬನೇ ಬರಲಿ, ಅವನನ್ನು ನಿಮ್ಮ ಸಮಕ್ಷಮಕೊಂಡು ನಿಮ್ಮನ್ನು ಇಲ್ಲಿಂದ ಬಿಡಿಸಿಕೊಂಡು ಹೋಗುವೆನು. ನನ್ನ ವೈರಿಯು ನಾಳೆ ನಾಡದು ಇಷ್ಟರಲ್ಲಿ ಬಂದಾನು. ನನ್ನ ಪಾಲನ್ನು ಆ ದುಷ್ಟ ವೈರಿಯು ಅಪಹರಿಸಿದ ಬಳಿಕ ನಾನು ಹ್ಯಾಗೆ ಸೈರಿಸಲಿ? ಧನಮಲ್ಲನು ನನ್ನನ್ನು ಅತಿ ನಿಷ್ಠರವಾಗಿ ಕಾಯುವನೆಂದು ನೀವು ತಿಳಿದಿರಬಹುದು; ಆದರೆ ಧನಮಲ್ಲನು ನಿಮ್ಮ ಸಲುವಾಗಿ ನಿಷ್ಠರನಾಗಬಹುದೆ? ನನ್ನ ವೈರಿಯಾದ ರಾಮರಾಜನು ನಿಮ್ಮನ್ನು ಹುಡುಕಿಸುವದನ್ನು ಬಿಟ್ಟು, ನನಗೆ ಬಾಯಿಗೆ ಬಂದಹಾಗೆ ಮಾತಾಡಿ ಈಗ ಮೂವತ್ತು ಮೂವತ್ತೈದು ವರ್ಷಗಳ ಹಿಂದೆ ನನ್ನನ್ನು ಹೊರಗೆ ಹಾಕಿದನು. ನಾನು ನಿಮ್ಮ ಮೇಲಿನ ಆಸೆಯಿಂದ ಕಷ್ಟಪಟ್ಟು ಒಂದೇಸಮನೆ ಹುಡುಕಿ ನಾಯಿಯಹಾಗೆ ನಿಮ್ಮ ಬಾಗಿಲು ಕಾಯುತ್ತ ಇಲ್ಲಿ ಬಿದ್ದಿರುತ್ತೇನೆ; ಆದರೆ ನಾಯಿಯು ರಾಮರಾಜನ ಅನ್ನಕ್ಕೆ ಜೋತು ನಿಮ್ಮನ್ನು ಕಾಯುತ್ತಿರುತ್ತದೆಂದು ತಿಳಿಯಬೇಡಿರಿ. ಕೇವಲ ನಿಮ್ಮ ಆಸೆಯಿಂದಲೇ ನಾಯಿಯು ನಿಮ್ಮ ಬಾಗಿಲು ಕಾಯುತ್ತಿರುವದು. ಕೃಷ್ಣಸರ್ಪವು ರಾಮರಾಜನ ಪ್ರಾಣಹರಣ ಮಾಡಿ ಮೆಹೆರ್ಜಾನ ರೂಪವಾದ ಚಂದನ ವೃಕ್ಷವನ್ನು ಸುತ್ತುಹಾಕಿದರೆ ಅದರ ಕೆಲಸ ತೀರಿತು” ಎಂದು ನುಡಿದು ಆ ದುಷ್ಟ ಧನಮಲ್ಲನು ಮೆಹೆರ್ಜಾನಳನ್ನು ಎವೆಯಿಕ್ಕದೆ ನೋಡಹತ್ತಿದನು. ಇದನ್ನು ನೋಡಿ, ಧನಮಲ್ಲನ ಮಾತುಗಳನ್ನು ಕೇಳಿ, ಮೆಹೆರ್ಜಾನಳ ಸರ್ವಾಂಗವು ಕಂಪಿಸಹತ್ತಿತು. ಆ ಮಹಾ ಪತಿವ್ರತೆಯು ತನ್ನ ದುರ್ದೈವವನ್ನೂ, ದುರವಸ್ಥೆಯನ್ನೂ ಹಳಿದುಕೊಳ್ಳಹತ್ತಿದಳು. ಇತ್ತ ಕಾಮುಕನಾದ ದುಷ್ಟ ಧನಮಲ್ಲನು ವಿವೇಕ ಭ್ರಷ್ಟನಾಗತೊಡಗಿದ್ದನು. ಅಷ್ಟರಲ್ಲಿ ಮಾರ್ಜನೆಯು ಅಲ್ಲಿಗೆ ಬಂದಳು. ಆಕೆಯ ಸಂಗಡ ಒಬ್ಬ ತರುಣಿಯು ಬಂದಿದ್ದಳು. ಆ ತರುಣಿಯ ಸರ್ವಾಂಗವು ಬುರುಕಿಯಿಂದ ಮುಚ್ಚಿಹೋಗಿತ್ತು. ಆ ತರುಣಿಯನ್ನು ಕಳಿಸಬಂದ ರಾಮರಾಜನ ಭೃತ್ಯನು ಆ ತರುಣಿಯನ್ನು ಮಾಸಾಹೇಬರಿಗೆ ಒಪ್ಪಿಸಹೇಳಿ ಮಾರ್ಜನೆಯ ಒಪ್ಪಿಗೆಯಿಂದ ಹೊರಟುಹೋದನು.

ಹೀಗೆ ಜನರು ಬಂದದ್ದರಿಂದ ಧನಮಲ್ಲನು ಸುಮ್ಮನೆ ಹೊರಟು ಹೋದನು. ಆಗ ಮೆಹರ್ಜಾನಳಿಗೆ ದೊಡ್ಡ ಕುತ್ತಿನಿಂದ ಪಾರಾದಂತೆ ಸಮಾಧಾನವಾಯಿತು. ಆಕೆಯು ಮಾರ್ಜನೆಗೆ ಮಾರ್ಜನೆ, ದುರ್ದೈವಿಗಳಾದ ನಮ್ಮ ಬಳಿಗೆ ವಿಪತ್ತನ್ನನುಭವಿಸುವದಕ್ಕಾಗಿಮತ್ತೆ ಯಾವ ದುರ್ದೈವಿಯು ಬಂದಳು? ರಾಮರಾಜನು ನೋವಿನಮೇಲೆ ಬರೆ ಕೊಟ್ಟಹಾಗೆ ಮಾಡುವದಕ್ಕಾಗಿಯೇ ಒಬ್ಬೊಬ್ಬರಂತೆ ತರುಣ ಸ್ತ್ರೀಯರನ್ನು ಹಿಡಿದು ನನ್ನ ಬಳಿಗೆ ಕಳಿಸುವನೋ ಏನು ? ಎಂದು ನುಡಿಯುತ್ತಿರಲು. ಹೊಸದಾಗಿ ಬಂದ ತರುಣಿಯು ತನ್ನ ಮೋರೆಯ ಮೇಲಿನ ಬುರುಕೆಯನ್ನು ಚಿಲ್ಲಿಕೊಟ್ಟು ಮಾಸಾಹೇಬರ ಎದುರಿಗೆ ನಿಂತುಕೊಂಡಳು. ತನ್ನ ಮಗನ ಸರ್ವಸ್ವದ ನಾಶಕ್ಕೂ, ತನ್ನ ದುಃಖದ ಹೆಚ್ಚಳಕ್ಕೂ ಕಾರಣಳಾದ ನೂರಜಹಾನಳು ಅಕಸ್ಮಾತ್ತಾಗಿ ತನ್ನ ಎದುರಿಗೆ ನಿಂತದ್ದನ್ನು ನೋಡಿ ಮೆಹರ್ಜಾನಳಿಗೂ, ಮಾರ್ಜನೆಗೂ ಬಹಳ ಆಶ್ಚರ್ಯವಾಯಿತು. ಅತ್ತ ನೂರಜಹಾನಳಾದರೂ ತಾನು ಒಮ್ಮಿಂದೊಮ್ಮೆ ಮಾಸಾಹೇಬರನ್ನು ನೋಡಿ ಆಕೆಯ ಮನಸ್ಸಿಗೆ ಬಹಳ ಸಮಾಧಾನವಾಯಿತು. ತನ್ನನ್ನು ಮದುವೆಯಾಗುವದಕ್ಕಾಗಿ ರಣಮಸ್ತಖಾನನು ಮಾಡಿದ ಭಯಂಕರ ಪ್ರತಿಜ್ಞೆಯನ್ನು ಆತನು ಹ್ಯಾಗೆ ನೆರವೇರಿಸುವನೆಂಬದರ ಆಲೋಚನೆಯೊಂದೇ ನೂರಜಹಾನಳ ಮನಸ್ಸಿನಲ್ಲಿ ಇತ್ತು. ರಣಮಸ್ತಖಾನನು ರಾಮರಾಜನನ್ನು ಕೂಡಿಕೊಂಡಿದ್ದು ತನ್ನ ಪ್ರತಿಜ್ಞೆಯನ್ನು ಪೂರ್ಣಮಾಡುವದಕ್ಕಾಗಿ ಎಂದು ಆಕೆಯು ತಿಳಿದಿದ್ದಳು; ಯಾಕೆಂದರೆ ರಣಮಸ್ತಖಾನನ ಸ್ವಾಭಿಮಾನ-ಸ್ವಜಾತ್ಯಾಭಿಮಾನಗಳ ಪರಿಚಯವೂ ತನ್ನ ಮೇಲಿದ್ದ ಆತನ ಅಕೃತ್ರಿಮ ಪ್ರೇಮದ ಪರಿಚಯವೂ ನೂರಜಹಾನಳಿಗೆ ಇದ್ದವು; ಆದ್ದರಿಂದ ಆಕೆಯು ರಣಮಸ್ತಖಾನನ್ನು ಮನಮುಟ್ಟಿ ಪ್ರೀತಿಸುತ್ತಿದ್ದಳು. ರಣಮಸ್ತಖಾನನ ತಾಯಿಯಾದ್ದರಿಂದ ಮಾಸಾಹೇಬರ ಮೇಲಿನ ನೂರಜಹಾನಳ ವಿಶ್ವಾಸವು ಕಡಿಮೆಯಾಗಿದ್ದಿಲ್ಲ; ಆದರೆ ಮಾಸಾಹೇಬರು ಮಾತ್ರ ನೂರಜಹಾನಳನ್ನು ನೋಡಿ ಹುಬ್ಬು ಗಂಟಿಕ್ಕಿದರು. ತನ್ನ, ಹಾಗೂ ತನ್ನ ಮಗನ ಸರ್ವಸ್ವದ ನಾಶಕ್ಕೆ ಈಕೆಯೇ ಕಾರಣಳಾದಳೆಂಬ ಕಾರಣದಿಂದ ಮೆಹೆರಜಾನಳ ಮನಸ್ಸಿನಲ್ಲಿ ನೂರಜಹಾನಳ ವಿಷಯವಾಗಿ ತಿರಸ್ಕಾರವು ಉತ್ಪನ್ನವಾಯಿತು. ಮೇಲಾಗಿ ಮತ್ತೊಂದು ಮಾತಿನ ಸಂಶಯವು ಮೆಹೆರಜಾನಳ ಮನಸ್ಸಿನಲ್ಲಿ ಉತ್ಪನ್ನವಾಗಿ, ಆಕೆಯ ಮನಸ್ಸು ಮತ್ತಷ್ಟು ವ್ಯಗ್ರವಾಯಿತು. ರಾಮರಾಜನು ನೂರಜಹಾನಳನ್ನು ಸ್ವಾಧೀನ ಪಡಿಸಿಕೊಂಡು ತನ್ನನ್ನು ಭಲಿಸುವದಕ್ಕಾಗಿಯೇ ಬುದ್ಧಿಪೂರ್ವಕವಾಗಿ ಆಕೆಯನ್ನು ತನ್ನ ಬಳಿಗೆ ಕಳಿಸಿರುವನೆಂದು ಮೆಹೆರಜಾನಳು ಕಲ್ಪಿಸಿದಳು; ಆದ್ದರಿಂದ ಆಕೆಯು ನೂರಜಹಾನಳ

ಯೋಗಕ್ಷೇಮವನ್ನೇನೂ ವಿಚಾರಿಸದೆ ಮಾರ್ಜನೆಗೆ-ಲೈಲಿ, ನನ್ನನ್ನು ಛೇದಿಸುವದರಲ್ಲಿ ಇದಿಷ್ಟು ಕಡಿಮೆಯಾಗಿತ್ತು ; ಆದ್ದರಿಂದ ನನ್ನ ದುರ್ದೈವವು ಈಕೆಯನ್ನು ಇಲ್ಲಿಗೆ ಬರಮಾಡಿತು. ಬಹಳ ನೆಟ್ಟಗಾಯಿತು; ಇನ್ನು ನೀವಿಬ್ಬರೂ ಇಲ್ಲಿಂದ ಹೊರಟುಹೋಗಿರಿ. ಈಕೆಯನ್ನು ಎರಡನೆಯದೊಂದು ಕೋಣೆಯಲ್ಲಿ ಇಡು, ನನ್ನಬಳಿಯಲ್ಲಿ ಬೇಡ. ನನ್ನ ಜಪಕ್ಕೆ ಸುಮ್ಮನೆ ವಿಘ್ನ ಮಾಡಬೇಡ, ಎಂದು ಹೇಳಿ ನೂರಜಹಾನಳ ಕಡೆಗೆ ಬೆನ್ನುಮಾಡಿ ಕುಳಿತುಕೊಂಡಳು.

ತನ್ನ ಒಡೆಯಳ ಸ್ವಭಾವವನ್ನು ಮಾರ್ಜನೆಯು ಪೂರ್ಣ ಬಲ್ಲವಳಾಗಿದ್ದಳು; ಆದ್ದರಿಂದ ಆಕೆಯು ಎರಡನೆಯ ಮಾತಾಡದೆ ನೂರಜಹಾನಳನ್ನು ಕರಕೊಂಡು ಬೇರೊಂದು ಕೋಣೆಗೆ ಹೋದಳು. ಹೀಗೆ ಮಾಡುವದು ಮಾರ್ಜನೆಗೆ ಯೋಗ್ಯವಾಗಿ ತೋರಲಿಲ್ಲ; ಆದರೆ ಮೆಹೆರ್ಜಾನಳ ದುರವಸ್ಥೆಯನ್ನು ಅರಿತ ಆ ಪ್ರೇಮಲ ಸ್ವಭಾವದ ವೃದ್ಧದಾಸಿಯು, ಆಕೆಯ ಮನಸ್ಸಿನ ವಿರುದ್ಧವಾಗಿ ನಡೆಯಲಾರದೆ ನೂರಜಹಾನಳನ್ನು ಬೇರೊಂದು ಕೋಣೆಗೆ ಕರಕೊಂಡು ಹೋದಳು. ನೂರಜಹಾನಳೂ ಅತ್ಯಂತ ಅಭಿಮಾನದ ಸ್ವಭಾವದವಳಿದ್ದಳು ಆಕೆಗೆ ಮಾಸಾಹೇಬರ ಈ ರೀತಿಯು ಸರಿಬೀಳಲಿಲ್ಲ. ಮಾಸಾಹೇಬರು ನೂರಜಹಾನಳ ಕಡೆಗೆ ಬೆನ್ನುಮಾಡಿ ಕುಳಿತುಕೊಳ್ಳುವದರೊಳಗೆ ನೂರಜಹಾನಳು ಹೊರಗೆ ಹೋಗುವದಕ್ಕಾಗಿ ಬಾಗಿಲ ಕಡೆಗೆ ತಿರುಗಿದ್ದಳು. ತಮ್ಮ ಸರ್ವಸ್ವದ ನಾಶಕ್ಕೆ ನೂರಜಹಾನಳೇ ಕಾರಣಳೆಂಬ ಸಿಟ್ಟು, ಮೆಹೆರ್ಜಾನಳಂತೆ ಮಾರ್ಜನೆಯ ಮನಸ್ಸಿನಲ್ಲಿಯೂ ಇತ್ತು ; ಆದ್ದರಿಂದ ಆಕೆಯು ನೂರಜಹಾನಳನ್ನು ಕುರಿತು ಅವ್ವಾ, ಈವರೆಗೆ ನಮ್ಮ ಸರ್ವಸ್ವದನಾಶಮಾಡಿ, ಇಂಥ ವಿಪತ್ಕಾಲದಲ್ಲಿ ಮತ್ತೆ ನಮ್ಮ ಡಂಕು ತೀರಿಸಿಕೊಳ್ಳುವದಕ್ಕೆ ಯಾಕೆ ಬಂದೆಯೆಂದು ಕೇಳಲು, ನೂರಜಹಾನಳು ವಕ್ರದೃಷ್ಟಿಯಿಂದ ಮಾರ್ಜನೆಯನ್ನು ನೋಡುತ್ತ ತಟ್ಟನೆ ಆಕೆಗೆ ನೀವಿಬ್ಬರೂ ಇಲ್ಲಿ ಇರುತ್ತೀರೆಂಬುದು ನನ್ನ ಪಾದರಕ್ಷೆಗೆ ಕೂಡ ಗೊತ್ತಿದ್ದಿಲ್ಲ. ಆ ದುಷ್ಟ ರಾಮರಾಜನು ಕಳಿಸಿಕೊಟ್ಟದ್ದರಿಂದ ನಾನು ಪರಾಧೀನಳಾಗಿ ಇಲ್ಲಿಗೆ ಬಂದೆನು, ಎಂದು ಉತ್ತರವನ್ನು ಕೊಟ್ಟಳು. ಇಂತ ದುರುತ್ತರವನ್ನು ಕೊಡಲಿಕ್ಕೆ ನೂರಜಹಾನಳಿಗೆ ಅಂಥ ಕಾರಣವೇನೂ ಇದ್ದಿಲ್ಲ; ಆದರೆ ಮೆಹೆರ್ಜಾನಳ ನಡತೆಯನ್ನು ನೋಡಿದ್ದರಿಂದಲೂ, ಮಾರ್ಜನೆಯ ಮಾತುಗಳನ್ನು ಕೇಳಿದ್ದರಿಂದಲೂ, ಸಂತಾಪಸ್ವಭಾವದ ಆ ತರುಣಿಯ ಮುಖದಿಂದ ಸಿಟ್ಟಿನ ಭರದಲ್ಲಿ ಅಂಥ ದುರುತ್ತರವು ತಾನೇ ಹೊರಟುಹೋಯಿತು. ಈ ದುರುತ್ತರವನ್ನು ಕೇಳಿದ ಕೂಡಲೇ ಮಾರ್ಜನೆಯಾದರೂ ಅಲ್ಲಿ ನಿಲ್ಲದೆ ಸಂತಾಪದಿಂದ

ಹೊರಟುಹೋದಳು; ಆದರೆ ಮಾರ್ಜಿನೆಯ ಈ ಸಿಟ್ಟು ಬಹಳಹೊತ್ತು ನಿಲ್ಲಲಿಲ್ಲ. ಮಾಸಾಹೇಬರ ಮನಸ್ಸಿನ ಸ್ಥಿತಿಯಾದರೂ ಬೇಗನೆ ಬದಲಾಯಿತು. ನೂರಜಹಾನಳು ಹೋದಕೂಡಲೇ ಮಾಸಾಹೇಬರು ಮನಸ್ಸಿನಲ್ಲಿ-ಈ ಹುಡುಗಿಯು ಇಂಥ ಪ್ರಸಂಗಲ್ಲಿ ರಾಮರಾಜನ ಕೈಯಲ್ಲಿ ಹ್ಯಾಗೆ ಸಿಕ್ಕಿರಬಹುದು? ಏನಾದರೂ ಪ್ರಸಂಗ ಒದಗಿ ಆ ತರುಣಿಯು ಆತನ ಸೆರೆಯಾಳಾಗಿರುವಳು. ಇಂಥ ಪ್ರಸಂಗದಲ್ಲಿ ಎರಡು ಒಳ್ಳೆಯ ಮಾತುಗಳನ್ನಾದರೂ ಆಡಿ ಆಕೆಯನ್ನು ಸಮಾಧಾನಗೊಳಿಸುವುದು ಯೋಗ್ಯವು. ನಾನು ಆಕೆಯ ಸಂಗಡ ಪ್ರತ್ಯಕ್ಷ ಮಾತಡದಿದ್ದರೂ, ಮಾರ್ಜಿನೆಯ ಮುಖಾಂತರ ಮಾಡಿದರು. ಮಾರ್ಜಿನೆಯು ಬಂದಕೂಡಲೆ ಮಾಸಾಹೇಬರು ಆಕೆಗೆ ತಮ್ಮ ವಿಚಾರವನ್ನೆಲ್ಲ ತಿಳಿಸಿ, ನೂರಜಹಾನಳ ಯೋಗಕ್ಷೇಮವನ್ನು ವಿಚಾರಿಸ ಹೇಳಿದರು.

* * * *

೩೦ ನೆಯ ಪ್ರಕರಣ

ನೂರಜಹಾನಳ ಸಾಹಸ

ಮಾರ್ಜಿನೆಯು ದೊಡ್ಡ ಮನಸ್ಸಿನವಳಿದ್ದಳು. ತಾವಿಬ್ಬರು ನೂರಜಹಾನಳ ಮನಸ್ಸನ್ನು ನೋಯಿಸಿದ ಬಗ್ಗೆ ಆಕೆಗೆ ಅಸಮಾಧಾನವಾಗಿತ್ತು ; ಆದರೆ ತನ್ನ ಮೆಹೆಜಾರನಳ ಮನಸ್ಸಿನ ವಿರುದ್ಧ ನಡೆಯಲಾರದೆ, ನೂರಜಹಾನಳ ಸಂಗಡ ಆಕೆಯ ನಿಷ್ಠುರತನದಿಂದ ನಡಕೊಂಡಿದ್ದಳು, ಆಕೆಯು ಅದನ್ನು ಮರೆತು ನೂರಜಹಾನಳ ಬಳಿಗೆ ಹೋದಳು. ಅತ್ತ ನೂರಜಹಾನಳಿಗೂ ತಾನು ದುರುತ್ತರ ಕೊಟ್ಟ ಬಗ್ಗೆ ಪಶ್ಚಾತ್ತಾಪವಾಗಿತ್ತು. ಮಾರ್ಜಿನೆಯು ತನ್ನ ಬಳಿಗೆ ಪುನಃ ಬಂದ ಕೂಡಲೆ ನೂರಜಹಾನಳು ಸೌಮ್ಯದಿಂದ ಆಕೆಯನ್ನು ಬರಮಾಡಿಕೊಂಡು, ಅಮ್ಮಾ, ಮಾರ್ಜಿನೆ, ನೀನು ಹಿರಿಯ ಮನುಷ್ಯಳು ಮಾಸಾಹೇಬರು ನನಗೆ ತಾಯಿಯ ಸಮಾನವು, ಹೀಗಿದ್ದು ನಾನು ನಿಮಗೆ ದುರುತ್ತರ ಕೊಟ್ಟದ್ದು ತಪ್ಪಾಯಿತು. ರಾಮರಾಜನ ಕೈಯಲ್ಲಿ ನಾನು ಅಕಸ್ಮಾತ್ತಾಗಿ ಸಿಕ್ಕು ಸೆರೆಯಾದ್ದರಿಂದ ನನಗೆ ಬಹಳ ವ್ಯಸನವಾಗಿರಲು, ನಿಮ್ಮಬ್ಬರನ್ನು ನೋಡಿ ನನಗೆ ಒಂದು ಆಧಾರ ದೊರೆತಂತಾಯಿತೆಂದು ತಿಳಿದಿದ್ದೆನು; ಆದರೆ ನೀವು ನಿಷ್ಠುರತನದಿಂದ ನನ್ನನ್ನು ನಿಷ್ಕಾರಣವಾಗಿ ದೂಡಿಕೊಡಲು, ನಾನು ರೇಗಿದ್ದು ಹಾಗೆ ಮಾತಾಡಿದೆನು. ನನ್ನಿಂದ ದೊಡ್ಡ ತಪ್ಪಾಯಿತು. ನಾನು ದುರ್ದೈವಿಯು, ಸಂಕಟದಲ್ಲಿ ಸಿಕ್ಕಿದ್ದೇನೆ. ನಾನು ಒಂದು ಮಾಡಲಿಕ್ಕೆ ಹೋದರೆ ದೈವವು ಮತ್ತೊಂದು ಮಾಡಿತು. ನನ್ನ ದುರ್ದೈವವೇ ನನ್ನನ್ನು ಅತ್ತ ಕರಕೊಂಡು ಬಂದಿತು, ಎಂದು ನುಡಿಯುತ್ತಿರಲು, ನೂರಜಹಾನಳ ಕಣ್ಣಲ್ಲಿ ನೀರುಗಳು ಬಂದವು. ಅದನ್ನು ನೋಡಿ ಮಾರ್ಜಿನೆಯ ಹೃದಯವು ಕರಗಿತು. ಆಕೆಯು ನೂರಜಹಾನಳನ್ನು ಎದೆಗೆವಚಿಕೊಂಡು “ತಂಗೀ, ಹೆದರಬೇಡ, ನೀನು ಇಲ್ಲಿಗೆ ಹ್ಯಾಗೆ ಬಂದೆ ಎಂಬದನ್ನು ನನ್ನ ಮುಂದೆ ಹೇಳು; ಅಂದರೆ ನಾನು ಅದನ್ನೆಲ್ಲ ಮಾಸಾಹೇಬರ ಮುಂದೆ ಹೇಳಿ ಅವರ ಸಿಟ್ಟು ಇಳಿಸುವೆನು” ಎಂದು ಹೇಳಲು, ನೂರಜಹಾನಳು ತನ್ನ ಯಾವತ್ತು ವೃತ್ತಾಂತವನ್ನು ಹೇಳತೊಡಗಿದಳು ಮಾರ್ಜಿನೆ, ನೀನು ಹಿರಿಯ ಮನುಷ್ಯಳು. ಈಗಿನ ಹುಡುಗರ

ಚಾಳಿಯನ್ನು ನೋಡಿ ಸಿಟ್ಟಾಗಬೇಡ, ನಗಬೇಡ. ರಣಮಸ್ತಖಾನನು ನನ್ನನ್ನು ವಿಜಾಪುರಕ್ಕೆ ಕಳಿಸಿಹೋದ ಬಳಿಕ, ವಿಶೇಷವಾಗಿ ನೀನೂ ಮಾಸಾಹೇಬರೂ ನಮ್ಮ ಮನೆಗೆ ನನ್ನನ್ನು ರಣಮಸ್ತಖಾನನಿಗೆ ಕೊಡಬೇಕೆಂದು ಕೇಳಲಿಕ್ಕೆ ಬಂದು ಹೋದಬಳಿಕ, ರಣಮಸ್ತಖಾನನ ಆಸೆಯು ನನಗೆ ತಪ್ಪಿದಂತೆ ಆಯಿತು; ಯಾಕೆಂದರೆ, ಆತನ ಕುಲ ವೃತ್ತಾಂತವು ಯಾರಿಗೂ ಗೊತ್ತಿಲ್ಲ; ಆತನು ಕುಲೀನನೆಂಬುದು ಗೊತ್ತಾದರೂ, ಆತನು ಮಾಡಿದ ಪ್ರತಿಜ್ಞೆಯು ನೆರವೇರುವುದು ಅಸಂಭವವಾಗಿತ್ತು. ಮುಂದೆ ಬರಬರುತ್ತ ರಣಮಸ್ತಖಾನನ ನೆನಪು ಸಹ ನನಗೆ ವಿಶೇಷವಾಗಿ ಆಗದಾಯಿತು; ಆದರೆ ರಾಮರಾಜನ ಸಂಗಡ ಮೂವರು ಬಾದಶಹರೂ ಯುದ್ಧವನ್ನು ಹೂಡಿ ಸೈನ್ಯದೊಡನೆ ವಿಜಯನಗರದ ಮೇಲೆ ಸಾಗಲು, ನನಗೆ ಪುನಃ ರಣಮಸ್ತಖಾನರ, ಅಥವಾ ನಮ್ಮ ನವಾಬ ಸಾಹೇಬರ ನೆನಪಾಯಿತು. ನವಾಬಸಾಹೇಬರು ತಮ್ಮ ಪ್ರತಿಜ್ಞೆಯನ್ನು ಈಡೇರಿಸಬಹುದೆಂಬ ಆಸೆಯು ನನಗೆ ಉತ್ಪನ್ನವಾಯಿತು. ತಮ್ಮ ಪ್ರತಿಜ್ಞೆಯನ್ನು ಕೊನೆಗಾಣಿಸುವದಕ್ಕಾಗಿಯೇ ಅವರು ರಾಮರಾಜನ ಕಡೆಗಾಗಿರುವರೆಂದು ನನ್ನ ಭಾವನೆಯಾಯಿತು. ಹೊತ್ತು ನೋಡಿ ಅವರು ರಾಮರಾಜನ ಕುತ್ತಿಗೆಯನ್ನು ಕೊಯ್ದದೆ ಬಿಡರೆಂದು ನಾನು ಈಗಲೂ ಪೂರ್ಣವಾಗಿ ನಂಬಿದ್ದೇನೆ. ರಾಮರಾಜನ ಮೇಲೆ ನನ್ನ ಸಿಟ್ಟು ಇದ್ದಷ್ಟೇ ರಣಮಸ್ತಖಾನರ ಮೇಲೆ ನನ್ನ ಪ್ರೇಮವಿರುತ್ತದೆ. ಯುದ್ಧ ಪ್ರಸಂಗವು ಒದಗಿದ್ದರಿಂದ ಆ ಪ್ರೇಮವು ಮತ್ತಷ್ಟು ಜಾಗ್ರತವಾಯಿತು. ನಮ್ಮ ಮನೆಯೊಳಗಿನ ಗಂಡಸರೆಲ್ಲ ಯುದ್ಧಕ್ಕೆ ಹೋದದ್ದರಿಂದ ಬರಿಯ ಹೆಣ್ಣುಮಕ್ಕಳೇ ಮನೆಯಲ್ಲಿ ಉಳಿದವು. ನನಗೆ ಯುದ್ಧವಾರ್ತೆಗಳೇನೂ ತಿಳಿಯದಾದವು. ರಾಮರಾಜನ ನಾಶವನ್ನು ಕಣ್ಣುಮುಟ್ಟಿ ನೋಡುವ ಇಚ್ಛೆಯು ನನಗೆ ಉತ್ಪನ್ನವಾಯಿತು. ಮಾರ್ಜೀನೆ, ನನ್ನ ಸ್ವಭಾವವು ನಿನಗೆ ಅಲ್ಪಸ್ವಲ್ಪವಾದರೂ ಗೊತ್ತೇ ಇರುತ್ತದೆ. ನನ್ನ ಮನಸ್ಸಿನಲ್ಲಿ ಆ ಇಚ್ಛೆಯು ಉತ್ಪನ್ನವಾದ ಕೂಡಲೆ ಅದನ್ನು ಪೂರ್ಣಮಾಡಿಕೊಳ್ಳುವದನ್ನು ನಾನು ನಿಶ್ಚಯಿಸಿದೆನು; ಮನೆಯಲ್ಲಿ ಗಂಡಸರು ಇಲ್ಲದ್ದರಿಂದ ನನ್ನನ್ನು ಕೇಳುವವರೇ ಇಲ್ಲದಾಯಿತು. ಆಗ ನಾನು ಗಂಡಸರ ಯುದ್ಧದ ಉಡುಪು-ತೊಡಪುಗಳನ್ನು ಶಸ್ತ್ರಾಸ್ತ್ರಗಳನ್ನೂ ಸಜ್ಜುಮಾಡಿಕೊಂಡು, ಮನೆಯಲ್ಲಿ ಬಿಟ್ಟುಹೋಗಿದ್ದ ಒಂದು ಕುದುರೆಯನ್ನು ಸಿದ್ಧಗೊಳಿಸಿ, ಪುರುಷವೇಷದಿಂದ ನಾನು ಮನೆಯನ್ನು ಬಿಟ್ಟೆನು.

ಮಾರ್ಜೀನೆ, ನನ್ನ ಸಾಹಸಕ್ಕಾಗಿ ನೀನು ಮನಸ್ಸಿನಲ್ಲಿ ನನ್ನನ್ನು ಹಳಿಯುತ್ತಿರಬಹುದು; ನನಗೆ ಹೆಸರೂ ಇಡುತ್ತಿರಬಹುದು; ಆದರೆ ನಾನು

ಅಂಥ ಸಾಹಸವನ್ನೇ ಮಾಡಿರುವದರಿಂದ ನೀನು ಎಷ್ಟು ಹೇಳಿದರೂ, ನನಗೆ ಎಷ್ಟು ಹೆಸರಿಟ್ಟರೂ ನಾನು ನಿನಗೆ ಬೇಡೆನ್ನುವದಿಲ್ಲ. ನಾನು ವಿಜಯನಗರದ ಹಾದಿಯನ್ನು ಹಿಡಿದು ಮುಂದಕ್ಕೆ ಸಾಗಿದೆನು. ನನ್ನನ್ನು ಮಾರ್ಗಸ್ಥರು ಕೌತುಕದಿಂದ ನೋಡುತ್ತಲಿದ್ದರು; ಆದರೆ ಸುದೈವದಿಂದಲೋ ದುದೈವದಿಂದಲೋ ಯಾರೂ ನನ್ನ ಗುರುತು ಹಿಡಿಯಲಿಲ್ಲ. ಕೆಲವು ಮಾರ್ಗವನ್ನು ಕ್ರಮಿಸಿ ಹೋದಬಳಿಕ ನನಗೆ ಹಾದಿಯಲ್ಲಿ ಮುಸಲ್ಮಾನ ಸೈನಕ್ಕೆ ಸಾಮಗ್ರಿಗಳನ್ನು ಒಯ್ಯುವ ಕೆಲವು ಬಂಡಿಗಳು ಭೆಟ್ಟಿಯಾದವು. ಆ ಬಂಡಿಗಳನ್ನು ಮುಸಲ್ಮಾನ ಸೈನಿಕರು ರಕ್ಷಿಸುತ್ತಲಿದ್ದರು. ಪ್ರಾಯಸ್ಥರೆಲ್ಲ ಯುದ್ಧಕ್ಕೆ ಹೋದದ್ದರಿಂದ ಮುದುಕರು ಬಂಡಿಗಳ ಸಂರಕ್ಷಣೆ ಕಾರ್ಯವನ್ನು ಮಾಡಬೇಕಾಗಿತ್ತು. ಮುದುಕರಾದ ಮುಸಲ್ಮಾನ ರಕ್ಷಕರಿಬ್ಬರು ನನ್ನನ್ನು ನೋಡ ಕೌತುಕಪಟ್ಟು- “ನೀನು ಯಾರು ? ಇಷ್ಟು ಹುಡುಗತನದಲ್ಲಿ ನಿನಗೆ ಯುದ್ಧವು ಯಾಕೆ ಬೇಕಾಯಿತು ? ನೀನು ಮನೆಯಲ್ಲಿ ಹೇಳಿಕೇಳಿ ಹೊರಟಿರುವೆಯೋ ? ಕೇಳದೆ ಹೊರಟಿರುವೆಯೋ?” ಎಂದು ಪ್ರಶ್ನೆಮಾಡಿದರು. ಅದಕ್ಕೆ ನಾನು- “ನಿಮ್ಮ ಮನೆಯೊಳಗಿನವರೆಲ್ಲರು ಮೊದಲೇ ಯುದ್ಧಕ್ಕೆ ಹೋದರು. ನನಗೆ ಯುದ್ಧಕ್ಕೆ ಹೋಗುವ ಇಚ್ಛೆಯಾದ್ದರಿಂದ ನಾನೇ ಹೊರಟು ಬಂದಿದ್ದೇನೆ. ನಾನು ವಿಜಾಪುರದೊಳಗಿನವನೊಬ್ಬ ಸರದಾರನ ಮಗು” ಎಂದು ಹೇಳಿದೆನು. ಅದನ್ನು ಕೇಳಿ ಆ ವೃದ್ಧರಿಗೆ ಆಶ್ಚರ್ಯವಾದಂತೆ ತೋರಿತು. ನನ್ನ ದನಿಯಿಂದ ಅವರಿಗೆ ನಾನು ಹೆಂಗಸೆಂಬ ಸಂಶಯ ಬಂದಂತೆ ತೋರಿತು. ಅದನ್ನರಿತು ನಾನು ಅವರೊಡನೆ ಮಾತಾಡುವದನ್ನೇ ಕಡಿಮೆ ಮಾಡಿದೆನು. ಮುಂದೆ ಅವರೂ ಅಷ್ಟು ಲಕ್ಷ್ಯಗೊಡಲಿಲ್ಲ. ಸಂಜೆಯವರೆಗೆ ಹಾದಿಯನ್ನು ನಡೆದು ಹೋದಬಳಿಕಾ ಕಾವಲುಗಾರರು ನನ್ನನ್ನು ಕುರಿತು- “ಬಚ್ಚಾ, ನೀನು ಬಹಳ ದಣಿದಂತೆ ತೋರುತ್ತದೆ; ಆದ್ದರಿಂದ ಯಾವುದಾದರೂ ಒಂದು ಬಂಡಿಯಲ್ಲಿ ಮಲಗಿಕೋ” ಎಂದು ಹೇಳಿದರು. ನನಗೂ ಅಷ್ಟೇ ಬೇಕಾಗಿತ್ತು. ಮುಂಜಾವಿನಿಂದ ಒಂದೇಸವನೆ ಕುದುರೆಯ ಮೇಲೆ ಕುಳಿತು ನನ್ನ ಟೊಂಕವು ನೋಯುತ್ತಿತ್ತು. ನಾನು ಸ್ವಲ್ಪ ಸಂಕೋಚಿಸಿದಂತೆ ತೋರಿಸಿ ಕಡೆಗೆ ಒಂದು ಬಂಡಿಯಲ್ಲಿ ಮಲಗಿಕೊಂಡೆನು ಬಂಡಿಗಳು ಮಧ್ಯರಾತ್ರಿಯವರೆಗೆ ಹಾದಿಯನ್ನು ನಡೆದು ಹೋದವು. ಬಂಡಿಯನ್ನು ಹೊಡೆಯುವವರು ತೂಕಡಿಸುತ್ತ ಸಾಗಿದರು. ಅವರು ಹಾದಿಯನ್ನು ಕ್ರಮಿಸುತ್ತಿರುವಾಗ ಹಾದಿಯು ತಪ್ಪಿದಂತೆ ಕಾಣುತ್ತದೆಂದು ಯಾರೋ ಒಬ್ಬರು ಶಂಕಿಸಿದರು. ಆದರೂ ಅತ್ತಿತ್ತ ಹಾದಿಯನ್ನು ನೋಡುತ್ತಿರಲು. ಅಷ್ಟರಲ್ಲಿ ಯಾರೋ ಒಬ್ಬನು ಅವರಿಗೆ ಭೆಟ್ಟಿಯಾಗಿ, ನಿಮಗೆ ಹಾದಿಯನ್ನು

ತೋರಿಸುತ್ತೇನೆಂದು ಹೇಳಿ. ಬಂಡಿಗಳನ್ನು ಸಾಗಿಸಿಕೊಂಡು ಹೋದನು. ಮುಂದೆ ತಾಸೆರಡು ತಾಸು. ಬಂಡಿಗಳು ಹೋಗಿರಬಹುದು, ಅಷ್ಟರಲ್ಲಿ ಬಂಡಿಗಳನ್ನು ಸಾಗಿಸಿಕೊಂಡು ಹೋಗುವವನು ಸಿಕ್ಕಿಹೋಡಿದನು. ಮುಂದೆ ಸ್ವಲ್ಪ ಹೊತ್ತಿನಲ್ಲಿ ಇಪ್ಪತ್ತು ಇಪ್ಪತ್ತೈದು ಜನರು ಬಂಡಿಯನ್ನು ಸುತ್ತುಗಟ್ಟಿದರು. ಅವರ ಮಾತುಗಳು ನನಗೆ ತಿಳಿಯಲಿಲ್ಲ. ಅವೇನೋ ಕನ್ನಡ ಮಾತುಗಳಂತೆ ! ಮುಂದೆ ಸ್ವಲ್ಪ ಹೊತ್ತಿನಲ್ಲಿ ಮತ್ತೆ ಇಪ್ಪತ್ತು ಇಪ್ಪತ್ತೈದು ಜನರು ಬಂದರು. ಅವರು, ವಿಜಯನಗರದ ದಂಡಾಳುಗಳೆಂದು ಗೊತ್ತಾಯಿತು. ಅವರಲ್ಲಿ ಇಪ್ಪತ್ತು ಇಪ್ಪತ್ತೈದು ಜನರು ನಮ್ಮ ಬಂಡಿಗಳನ್ನು ಕಾಯಲಿಕ್ಕೆ ನಿಂತು. ಉಳಿದವರು ಎತ್ತ ಕಡೆಗೋ ಹೋದರು. ನಮ್ಮವರು ಸ್ವಲ್ಪಜನರು. ಮೇಲೆ ಮುದುಕರು; ಆದ್ದರಿಂದ ವಿಜಯನಗರದ ದಂಡಾಳುಗಳ ಮುಂದೆ ಅವರಾಟ ನಡೆಯಲಿಲ್ಲ. ಜನರ ಈ ಗದ್ದಲವನ್ನು ನೋಡಿ ನಾನು ಬಂಡಿಯಲ್ಲಿ ಸುಮ್ಮನೆ ಮಲಗಿ ಬಿಟ್ಟೆನು. ಬಂಡಿಯ ಒಂದೊಂದು ಮಗ್ಗಲಿಗೆ ಒಬ್ಬೊಬ್ಬರಂತೆ ಅವರು ಕಾಯಲಿಕ್ಕೆ ನಿಂತಿದ್ದರಿಂದ ನನಗೆ ಮಿಸುಕಾಡಲಿಕ್ಕೆ ಸಹ ಆಸ್ಪದ ದೊರೆಯಲಿಲ್ಲ. ಹೀಗೆ ನಾನು ಬಗೆಹರಿಯದ ಚಿಂತೆಯಿಂದ ಮಲಗಿರುಲು. ಬೆಳಗ್ಗೆ ಬೆಳಗಾಯಿತು.

ಬೆಳಗಾದ ಕೂಡಲೆ ವಿಜಯನಗರದ ದಂಡಿನವರು ಬಂಡಿಗಳನ್ನು ತೋಧಿಸಲುಪಕ್ರಮಿಸಿದರು. ಆಗ ನಾನು ಮೇಲಕ್ಕೆ ಎದ್ದುನಿಂತುಕೊಳ್ಳಲು ಅವರೆಲ್ಲರ ದೃಷ್ಟಿಯು ನನ್ನ ಕಡೆಗೆ ತಿರುಗಿ, ಅವರು ನನ್ನ ಸುತ್ತುಮುತ್ತು ನೆರೆದು ಚೇಷ್ಟೆಮಾಡಹತ್ತಿದರು. ಅವರ ಕನ್ನಡ ಮಾತುಗಳು ನನಗೆ ಸರ್ವಥಾ ತಿಳಿಯುತ್ತಿದ್ದಿಲ್ಲ. ಅಂಥ ಮಾತುಗಳನ್ನು ನಾನು ಹಿಂದಕ್ಕೆ ವಿಜಯನಗರದ ದರ್ಬಾರದಲ್ಲಿ ರಾಮರಾಜನ ಮುಂದೆ ನಿಂತಾಗೂ, ನನ್ನನ್ನು ಆತನು ದಂಡಾಳುಗಳು ಹಿಡಕೊಂಡು ಹೋಗುತ್ತಿರುವಾಗೂ ಮಾತ್ರ ಒಮ್ಮೆ ಕೇಳಿದ್ದೆನು. ನನ್ನನ್ನು ನೋಡಿ ಅವರು “ಈತನು ಹೆಂಗಸಿರಬಹುದೆಂದು” ಶಂಕಿಸುತ್ತಲಿದ್ದರು. ಅಷ್ಟರಲ್ಲಿ ನನ್ನ ತೆಲಯ ಮುಂಡಾಸುವು ಕೆಳಗೆ ಬಿದ್ದು, ನನ್ನ ತಲೆಕೂದಲುಗಳು ಬೆನ್ನಮೇಲೆ ಹರವಲು, ಅವರು ನಿಶ್ಯಂಕರಾಗಿ ಮನಸ್ಸಿಗೆ ಬಂದಂತೆ ನನಗೆ ಚೇಷ್ಟೆಮಾಡಿ ನಗಹತ್ತಿದರು. ಮುಂದೆ ಅವರು ನನ್ನನ್ನು ರಾಮರಾಜನ ಮುಂದೆ ನಿಲ್ಲಿಸಲು, ರಾಮರಾಜನು ಕೂಡಲೆ ನನ್ನ ಗುರುತು ಹಿಡಿದನು. ಆಗ ಆ ದುಷ್ಟನು ನನ್ನನ್ನು ಎಷ್ಟು ಹಂಗಿಸಿ ಉಪಹಾಸ ಮಾಡಿ ಮಾತಾಡಿರಬಹುದೆಂಬುದನ್ನು ನೀನೇ ತರ್ಕಿಸು. ಅದನ್ನೆಲ್ಲ ನಾನು ಹೇಳಲಾರೆನು. ಕಡೆಗೆ ಆತನು ಯುದ್ಧ ಮುಗಿದ ಬಳಿಕ ನನ್ನನ್ನು ರಣಮಸ್ತಖಾನನನಿಗೆ ಲಗ್ನ ಮಾಡಿಕೊಡಬೇಕಾಗಿದೆಯೆಂದು ಹೇಳಿ, ನನ್ನನ್ನು

ಇಲ್ಲಿಗೆ ಕಳಿಸಿಕೊಟ್ಟನು; ಅಂದಬಳಿಕ ಮಾರ್ಜೀನೆ, ನಿಮ್ಮ ಬಳಿಗೆ ನಾನು ಬಂದದ್ದರಲ್ಲಿ ನನ್ನ ಅಪರಾಧವೇನಿದೆ ನೀನೇ ಹೇಳು ?

ಈ ಮೇರೆಗೆ ನೂರಜಹಾನಳು ತನ್ನ ವೃತ್ತಾಂತವನ್ನೆಲ್ಲ ಹೇಳಿದ್ದನ್ನು ಕೇಳಿ ಮಾರ್ಜೀನೆಯು ಆಶ್ಚರ್ಯಪಟ್ಟು, ಇಂಥ ಸಾಹಸ ಮಾಡಿದ್ದಕ್ಕಾಗಿ ಆಕೆಯು ನೂರಜಹಾನಳಿಗೆ ಬಹಳ ಸಿಟ್ಟುಮಾಡಿದಳು. ನೂರಜಹಾನಳು ಪಟ್ಟ ಕಷ್ಟವನ್ನು ನೆನಿಸಿ ಮಾರ್ಜೀನೆಯು ಬಹಳವಾಗಿ ಮರುಗಿದಳು. ಆಕೆಯು ನೂರಜಹಾನಳಿಗೆ ನಾನು ಮಾಸಾಹೇಬರ ಬಳಿಗೆ ಹೋಗಿ ಅವರ ಸಿಟ್ಟನ್ನು ಇಳಿಸುವೆನು, ಚಿಂತೆಮಾಡಬೇಡ, ಎಂದು ಹೇಳಿ, ಮಾಸಾಹೇಬರ ಬಳಿಗೆ ಹೋಗಿ ಎಲ್ಲ ವೃತ್ತಾಂತವನ್ನು ಹೇಳಿದಳು. ಅದನ್ನು ಕೇಳಿ ಮಾಸಾಹೇಬರು ಬಹಳ ಆಶ್ಚರ್ಯಪಟ್ಟರು. ನೂರಜಹಾನಳ ದುರವಸ್ಥೆಯನ್ನು ಕೇಳಿ ಅವರು ಮರುಗಿದರು. ನೂರಜಹಾನಳು ಕಣ್ಣಿರು ಹಾಕಿದಳೆಂಬದನ್ನು ಕೇಳಿ ಅವರು ಮಾರ್ಜೀನೆಗೆ ಹೋಗು, ನೂರಜಹಾನಳನ್ನು ಕರೆಕೊಂಡು ಬಾ, ಎಂದು ಹೇಳಿದರು. ಮಾರ್ಜೀನೆಯು ಕೂಡಲೆ ಹೋಗಿ ನೂರಜಹಾನಳನ್ನು ಕರೆಕೊಂಡು ಮಾಸಾಹೇಬರ ಬಳಿಗೆ ಬಂದಳು, ಮಾಸಾಹೇಬರು ನೂರಜಹಾನಳನ್ನು ಕರೆದು ಆದರಿಸಿದರು. ಸಮುದುಃಖಿಗಳಾದ ಅವರಲ್ಲಿ ಪರಸ್ಪರ ಸಖ್ಯವು ಹೆಚ್ಚುತ್ತ ಹೋಯಿತು. ತನ್ನ ಮಗನು ರಾಮರಾಜನನ್ನು ಕೂಡಿಕೊಂಡು ಬಾದಶಹರ ದ್ರೋಹವನ್ನು ಚಿಂತಿಸಿರುವೆನೆಂದು ಮಾಸಾಹೇಬರು ತಿಳಿಕೊಡಿದ್ದರು; ಆದರೆ ರಾಮರಾಜನ ಘಾತಮಾಡಿ ಬಾದಶಹನ ಹಿತ ಮಾಡುವದಕ್ಕಾಗಿಯೇ ರಣಮಸ್ತಖಾನನು ರಾಮರಾಜನನ್ನು ಕೂಡಿರುವೆನೆಂದು ನೂರಜಹಾನಳು ಹೇಳಹತ್ತಿದಳು. ಹಿಂದಕ್ಕೆ ನೂರಜಹಾನಳ ಮುಂದೆ ತಮ್ಮ ಮಗನು ಕುಂಜವನದ ಏಕಾಂತದಲ್ಲಿ ಮಾಡಿದ ಪ್ರತಿಜ್ಞೆಯನ್ನು ಮರೆಗೆ ನಿಂತು ಮಾಸಾಹೇಬರು ಕೇಳಿದ್ದರಿಂದ, ನೂರಜಹಾನಳ ಮಾತು ಅವರಿಗೆ ಅಷ್ಟು ಅಶಕ್ಯವಾಗಿ ತೋರಲಿಲ್ಲ. ಹಾಗೆ ಇದ್ದರೂ ಇರಬಹುದೆಂದು ಭಾವಿಸಿ, ಅವರು ಸ್ವಲ್ಪ ಸಮಾಧಾನಪಟ್ಟು, ತಾವು ರಾಮರಾಜನ ಈ ಪ್ರತಿಬಂಧದಿಂದ ಪಾರಾಗಿಹೋಗಲಿಕ್ಕೆ ಹಂಚಿಕೆಯನ್ನು ಯೋಚಿಸಹತ್ತಿದರು. ಧನಮಲ್ಲನನ್ನು ಒಲಿಸಿಕೊಂಡ ಹೊರತು ಯಾವ ಹಂಚಿಕೆಗಳೂ ಕೈಗೂಡವಹಾಗಿದ್ದಿಲ್ಲ. ಧನಮಲ್ಲನ ದುಷ್ಟ ಬುದ್ಧಿಯನ್ನು ಮಾಸಾಹೇಬರು ಅರಿತಿದ್ದರೂ. ಕಾರ್ಯವು ಸಾಧಿಸುವವರೆಗೆ ಆತನ ಅನುವರ್ದನ ಮಾಡಲೇಬೇಕೆಂದು ತಿಳಿದು, ಅವರು ತಮ್ಮ ಸಿಟ್ಟನ್ನೆಲ್ಲ ನುಂಗಿಕೊಂಡು ಧನಮಲ್ಲನನ್ನು ರಮಿಸುತ್ತಲಿದ್ದರು. ನೂರಜಹಾನಳೂ ಧನಮಲ್ಲನನ್ನು ಸವಿಮಾತುಗಳಿಂದ ಮೋಹಗೊಳಿಸಹತ್ತಿದಳು. ಆಕೆಯು ಆ

ದುಷ್ಟನಿಗೆ ದೊಡ್ಡ ದೊಡ್ಡ ಉಚಿತಗಳ ಆಸೆಯನ್ನು ತೋರಿಸಹತ್ತಿದಳು. ಇದರಿಂದ ಧನಮಲ್ಲನ ವೃತ್ತಿ ಹೆಚ್ಚುಕಡಿಮೆಯಾಯಿತು. ಆತನು ತನ್ನ ಮೌನವನ್ನು ಬಿಟ್ಟುಕೊಟ್ಟಿದ್ದನು. ಯುಕ್ತಿಯಿಂದ ಯುದ್ಧದ ವಾರ್ತೆಗಳನ್ನು ಕೇಳಿ, ಅವನ್ನೆಲ್ಲ ಮೆಹೆರ್ಜಾನ-ನೂರಜಹಾನರಿಗೆ ಹೇಳುತ್ತಲಿದ್ದನು; ಆದರೆ ಆತನು ತನ್ನ ಸರ್ಪಗಾವಲು ಮಾತ್ರ ಸಡಿಲಿಸಿದ್ದಿಲ್ಲ. ಇವರು ಕಣ್ಣುತಪ್ಪಿಸಿ ಓಡಿ ಹೋಗುವ ಹವಣಿಕೆಯಲ್ಲಿದ್ದಾರೆಂದು ಆತನು ತಿಳಿದುಕೊಂಡಿದ್ದನು. ನೂರಜಹಾನಳು ಹೋದರೂ ಚಿಂತೆಯಿಲ್ಲ, ಮಾಸಾಹೇಬರು (ಮೆಹೆರ್ಜಾನಳು) ಮಾತ್ರ ಹೋಗಬಾರದೆಂದು ಆತನು ಜಾಗರೂಕನಾಗಿದ್ದನು. ಆತನು ಆ ಸ್ತ್ರೀಯರಿಗೆ “ನಾನು ನಿಮ್ಮ ಬಿಡುಗಡೆಯನ್ನು ನಿಶ್ಚಯವಾಗಿ ಮಾಡುತ್ತೇನೆ. ನನ್ನ ಕಾವಲು ಇರುವತನಕ ನಿಮ್ಮ ಕೂದಲು ಕೂಡ ಕೊಂಕಲಾರದು. ನಿಮ್ಮ ಬಿಡುಗಡೆ ಮಾಡಲಿಕ್ಕೆ ಯೋಗ್ಯ ಸಂಧಿಯು ಮಾತ್ರ ಒದಗಲಿಕ್ಕೆ ಬೇಕು. ಆ ಸಂಧಿಯು ಒದಗುವವರೆಗೆ ಸಮಾಧಾನ ತಾಳಿರಿ” ಎಂದು ಹೇಳುತ್ತಲಿದ್ದನು. ನಿರುಪಾಯರಾಗಿ ಆ ದೈವಹೀನ ಪ್ರಾಣಿಗಳು ಕಷ್ಟದಿಂದ ಕಾಲಹರಣ ಮಾಡಹತ್ತಿದರು.

* * * *

೩೦ನೆಯ ಪ್ರಕರಣ

ರಣಮಸ್ತನ ಐಂದ್ರಜಾಲವು

ಈ ಮೇರೆಗೆ ಕುಂಜವನದಲ್ಲಿ ಆ ದೈವಹೀನ ಪ್ರಾಣಿಗಳು ಕಷ್ಟದಿಂದ ಕಾಲಹರಣ ಮಾಡುತ್ತಿರಲು, ಇತ್ತ ರಾಮರಾಜನ ವೈರಿಗಳ ಕಡೆಯ ಸುದ್ದಿಯನ್ನು ಹೇಳಬಂದ ರಣಮಸ್ತಖಾನನ ಮುಂದೆ, ನೂರಜಹಾನಳು ಅಕಸ್ಮಾತ್ತಾಗಿ ತನ್ನ ಕೈಗೆ ಸಿಕ್ಕ ಸುದ್ದಿಯನ್ನು ಹೇಳಿದನು. ನೂರಜಹಾನಳ ಹೆಸರು ಕೇಳಿದ ಕೂಡಲೇ ರಣಮಸ್ತನು ಕಣ್ಣಾಚ್ಚಿಯಾದನು. ಈ ಪ್ರಸಂಗದಲ್ಲಿ ನೂರಜಹಾನಳು ರಾಮರಾಜನ ಕೈಗೆ ಹಾಗೆ ಸಿಕ್ಕಿರಬಹುದೆಂದು ಆತನು ಆಲೋಚಿಸಹತ್ತಿದನು. ಅಷ್ಟರಲ್ಲಿ ರಾಮರಾಜನು ರಣಮಸ್ತನನ್ನು ಕುರಿತು-ರಣಮಸ್ತ, ನಿನ್ನ ಅರಗಿಳಿಯು ಸಿಕ್ಕಿತೆಂದು ಉಬ್ಬಬೇಡ. ಆದನ್ನು ನಾನು ಎಲ್ಲಿ ಇಟ್ಟಿರುವೆಂಬದನ್ನು ಈ ಯುದ್ಧವು ಮುಗಿಯುವವರೆಗೆ ನಿನ್ನ ಮುಂದೆ ಹೇಳುವದಿಲ್ಲ. ಯುದ್ಧವು ಮುಗಿದ ಕೂಡಲೇ ನೂರಜಹಾನಳೊಡನೆ ನಿನ್ನ ಲಗ್ನವನ್ನು ಮಾಡುವನು, ಈಗಲೇ ನೀನು ನೂರಜಹಾನಳ ಮೋಹದಲ್ಲಿ ಸಿಕ್ಕರೆ, ನಿನ್ನ ಯುದ್ಧದ ಔತ್ಸುಕ್ಯವು ಕಡಿಮೆಯಾಗಬಹುದು ಅನ್ನಲು, ಅದನ್ನು ಕೇಳಿ ರಣಮಸ್ತನಿಗೆ ವಿಲಕ್ಷಣ ಸಂತಾಪವಾಯಿತು. ರಾಮರಾಜನು ನೂರಜಹಾನಳನ್ನು ತನ್ನ ರಾಣೀವಾಸದಲ್ಲಿ ಸೇರಿಸಿಕೊಂಡಿರಬಹುದೆಂದು ಕಲ್ಪಿಸಿ ಆತನು ಕ್ರೋಧಪರವಶನಾಗಿ ಕೆಂಪಡದಿದ ಕಣ್ಣುಗಳಿಂದ ರಾಮರಾಜನನ್ನು ನೋಡಹತ್ತಿದನು.

ರಣಮಸ್ತನ ಈ ಮನೋಭಾವವನ್ನರಿತ ರಾಮರಾಜನು ಕೂಡಲೇ ಆತನನ್ನು ಕುರಿತು-ರಣಮಸ್ತ, ಶಾಂತನಾಗು. ನಿನ್ನ ಅರಗಿಳಿಯು ಪರಪುರಷರ ಕಣ್ಣಿಗೆ ಸಹ ಬೀಳದಂತೆ ಯೋಗ್ಯವ್ಯವಸ್ಥೆ ಮಾಡಿರುವೆನು. ನೂರಜಹಾನಳು ಇನ್ನು ಸರ್ವಥಾ ನಿನ್ನವಳೇ ಇರುತ್ತಾಳೆಂದು ತಿಳಿದುಕೊ. ಆಯಿತು, ಇನ್ನು ನಾನು ಹೆಚ್ಚಿಗೆ ಮಾತಾಡುವದಿಲ್ಲ. ಈಗ ನೀನು ಯುದ್ಧದ ಯಾವಸುದ್ದಿಯನ್ನು ತರುತ್ತೀಯೆಂಬದನ್ನು ಹೇಳು. ಶತ್ರುಗಳ ಕಡೆಯ ಸುದ್ದಿಯೇನು ? ಕೃಷ್ಣೆಯನ್ನು ದಾಟಿ ತಾಳೀಕೋಟೆಯ ಹತ್ತರ ಎಲ್ಲರೂ ಬಂದು ಕುಳಿತು ಒಬ್ಬರೊಬ್ಬರ ಆದರ ಸತ್ಕಾರ ಮಾಡುವಲ್ಲಿ

ಮಗ್ನರಾಗಿರುತ್ತಾರೆ. ನಾವು ತುಂಗಭದ್ರೆಯನ್ನು ದಾಟಿ ಇಲ್ಲಿ ಬಂದು ಕುಳಿತಿದ್ದರೂ ಅವರ ಆದರ ಸತ್ಕಾರಗಳೇ ಮುಗಿಯಲೊಲ್ಲವಲ್ಲ! ತಮ್ಮ ಅನ್ನ ಸಾಮಗ್ರಿಗಳ ಬಂಡಿಗಳು ಯಾವ ಕಡೆಗೆ ಹೋಗುತ್ತಾವೆಂಬದರ ಅರಿವು ಸಹ ಅವರಿಗೆ ಇದ್ದಂತೆ ತೋರುವುದಿಲ್ಲ. ಅವರು ಮಾಡುತ್ತರಾದರೂ ಏನು? ಮೂರು ನಾಲ್ಕು ಜನರು ಒಟ್ಟುಗೂಡಿ ಬಂದಿದ್ದರೂ ಮುಂದಕ್ಕೆ ಸಾಗಿಬರುವ ಧೈರ್ಯವು ಅವರಿಗಾಗಲೊಲ್ಲವಲ್ಲ ಅವರು ಏನು ಆಲೋಚಿಸುತ್ತಿರುವರೋ ಏನು? ನಮ್ಮನ್ನು ನೋಡಿದ ಕೂಡಲೇ ಅವರ ಎದೆಯೊಡೆದು ನೀರಾಯಿತೇನು? ನಾವು ಹಾದಿಯನ್ನು ನೋಡುವತನಕ ನೋಡಿ ಆಮೇಲೆ ಒಮ್ಮೆಲೆ ಅವರ ಮೈಮೇಲೆ ಬಿದ್ದು ದೂಳ ಹಾರಿಸುವೆವು ಅವರಿಗೆ ನೀರು ಬೇಡಲಿಕ್ಕೆ ಸಹ ಆಸ್ಪದ ಕೊಡಲಿಕ್ಕಿಲ್ಲ. ಯಾಕೆ ರಣಮಸ್ತು, ಮೂಢನಹಾಗೆ ಸುಮ್ಮನೆ ನಿಂತುಕೊಂಡೆಯಲ್ಲ, ಮಾತಾಡು.

ರಾಮರಾಜನ ಈ ಮಾತುಗಳನ್ನು ಕೇಳಿ ರಣಮಸ್ತನು ತೋರಿಕೆಗಾಗಿ ಮುಗುಳ್ಳಗೆ ನಕ್ಕು ರಾಮರಾಜನ ಸಾಮರ್ಥ್ಯಾತಿಶಯವನ್ನು ಒಪ್ಪಿಕೊಂಡಂತೆ ತೋರಿಸಿದನು ರಾಮರಾಜನು ತನ್ನ ಇಬ್ಬರು ಬಂಧುಗಳನ್ನು ಬೇರೆ ಕಡೆಗೆ ಕಳಿಸಿ ರಾಯನ ಸೈನ್ಯದ ಕಸುವು ಕಡಿಮೆ ಮಾಡಬೇಕೆಂದು ಆತನು ಯೋಚಿಸುತ್ತಿದ್ದನು. ತನ್ನ ಈ ಯೋಜನೆಯನ್ನು ಸಾಧಿಸುವದಕ್ಕಾಗಿ ಆ ದುಷ್ಟ ರಣಮಸ್ತನು ರಾಮರಾಜನನ್ನು ಕುರಿತು ವಿನಯದಿಂದ ಮಹಾರಾಜರೇ, ಮುಸಲ್ಮಾನರು ಮುಂದುವರಿದು ಬರುವ ಹಾದಿಯನ್ನು ನೋಡುತ್ತ ತಾವು ಸುಮ್ಮನೆ ಕುಳಿತುಕೊಳ್ಳಬಾರದು. ತುಂಗಭದ್ರೆಯ ಬೇರೆಯೊಂದು ಕಡೆಯ ಕಾಳಹೊಳೆಯು ವೈರಿಗಳಿಗೆ ಗೊತ್ತಾದಹಾಗೆ ತೋರುತ್ತದೆ. ನೀವು ಇಲ್ಲಿ ಸ್ವಸ್ಥವಾಗಿ ಕುಳಿತುಕೊಳ್ಳುವದನ್ನು ನೋಡಿ ಮುಸಲ್ಮಾನರು ತುಂಗಭದ್ರೆಯ ಕಾಳಹೊಳೆಯ ದಾರಿಯಿಂದ ನಮ್ಮ ರಾಜ್ಯವನ್ನು ಪ್ರವೇಶಿಸಿ, ವಿಜಯನಗರದವರೆಗೆ ಸಾಗಿಹೋಗಬೇಕೆಂದು ಎಣಿಕೆ ಹಾಕಿರುತ್ತಾರೆ. ಅವರು ನಿಮ್ಮ ತೋರಿಕೆಗಾಗಿ ಸ್ವಲ್ಪ ಸೈನ್ಯವನ್ನು ಇಲ್ಲಿ ಇಟ್ಟು, ತಮ್ಮ ಸೈನ್ಯದ ಮುಖ್ಯ ಮುಖ್ಯ ಭಾಗವನ್ನು ಆ ಕಾಳಹೊಳೆಯ ಕಡೆಗೆ ಸಾಗಿಸಿರುವರು, ಆ ಕಾಳಹೊಳೆಯು ಇಲ್ಲಿಂದ ಮೂರು ದಿನಗಳ ಹಾದಿಯ ಮೇಲೆ ಇರುತ್ತದೆಂದು ನನಗೆ ಸುದ್ದಿಯು ಗೊತ್ತಾಗಿರುತ್ತದೆ; ಆದ್ದರಿಂದ ತಾವು ತಮ್ಮ ಸೈನ್ಯದ ಬಹುದೊಡ್ಡ ಭಾಗವನ್ನು ಆ ಕಾಳಹೊಳೆಯ ಕಡೆಗೆ ಶತ್ರುಗಳಿಗೆ ಎದುರಾಗುವದಕ್ಕಾಗಿ ಕಳಿಸಿದರೆ ಬಹಳ ನೆಟ್ಟಗಾಗುವದು. ಶತ್ರುಗಳು ಹುಡುಕಿಕೊಂಡಿರುವ ಕಾಳಹೊಳೆಯನ್ನು ತೋರಿಸಲಿಕ್ಕೆ ನನ್ನ ಚಾರರು ಸಿದ್ಧರಿರುತ್ತಾರೆ. ಈ ಪ್ರಸಂಗದಲ್ಲಿ ತಾವು ಉದಾಸೀನ ಮಾಡಿದರೆ. ಏನು

ಪರಿಣಾಮವಾದೀತೆಂಬದನ್ನು ಹೇಳಲಾಗದು. ಇದರ ಮೇಲೆ ತಮ್ಮ ಇಚ್ಛೆಯು, ಎಂದು ಹೇಳಿದನು. ಅದನ್ನು ಕೇಳಿ ರಾಮರಾಜನು ನಕ್ಕು ರಣಮಸ್ತಖಾನನನ್ನು ಕುರಿತು- “ರಣಮಸ್ತ, ನೀನು ಹೇಳುವದೆಲ್ಲ ಸರಿ; ಆದರೆ ನಾನು ವೈರಿಗಳನ್ನು ಇಲ್ಲಿಂದ ಉಳಕಗೊಟ್ಟರಷ್ಟೇ ಅವರು ಕಾಳಹೋಳೆಯ ಕಡೆಗೆ ಹೋಗುವುದು? ನಾನು ಇಲ್ಲಿಯೇ ಅವರ ಮೇಲೆ ಬಿದ್ದು ಅವರ ನಾಶಮಾಡಿಬಿಡುವೆನು; ಅಂದಬಳಿಕ ವೈರಿಗಳು ವಿಜಯನಗರದ ಮೇಲೆ ಸಾಗಿ ಹೋಗುವ ಭಯವೇಕೆ ? ಇಂದು ರಾತ್ರಿ ಅಥವಾ ನಾಳೆರಾತ್ರಿ ವೈರಿಗಳ ಮೇಲೆ ಬೀಳುವದಕ್ಕಾಗಿ ನಮ್ಮ ಸೈನ್ಯಕ್ಕೆ ಅಪ್ಪಣೆ ಕೊಡುವೆನು. ಅಷ್ಟರಲ್ಲಿ ಅವರು ಇಲ್ಲಿಂದ ಓಡಿಹೋದರೆ ಅವರ ಬೆನ್ನಟ್ಟಿ ಹೋಗತಕ್ಕದ್ದು. ರಣಮಸ್ತ, ನೀನು ನಿಶ್ಚಿಂತನಾಗಿರು ! ನೀನು ನಿನ್ನ ಸೈನ್ಯವನ್ನು ಹಿಂಬದಿಯಲ್ಲಿ ಇಟ್ಟಿರುವೆಯಷ್ಟೇ ? ನೆಟ್ಟಗಾಯಿತು ನಿನ್ನ ಸೈನ್ಯವನ್ನು ಆರಂಭಕ್ಕೆ ಶತ್ರುಗಳ ಬಾಯಿಗೆ ಕೊಡತಕ್ಕದ್ದಲ್ಲ. ಕಟ್ಟಕಡೆಯ ಪ್ರಸಂಗದಲ್ಲಿ ಆ ನಿನ್ನ ಸೈನ್ಯವನ್ನು ಉಯೋಗಿಸಿಕೊಳ್ಳತಕ್ಕದ್ದು. ಎಂದು ಹೇಳಿದನು. ಅದನ್ನು ಕೇಳಿ ರಣಮಸ್ತಖಾನನಿಗೆ ಅಂತರಂಗದಲ್ಲಿ ಅಸಮಾಧಾನವಾದರೂ ಅದನ್ನು ಬಹಿರಂಗದಲ್ಲಿ ತೋರಗೊಡದೆ, ರಾಮರಾಜನ ಅನುಮತಿಯನ್ನು ಪಡೆದು, ಆತನು ಅಲ್ಲಿಯೇ ಸಮೀಪದಲ್ಲಿದ್ದ ತನ್ನ ಬಿಡಾರಕ್ಕೆ ಹೋದನು.

ರಾಮರಾಜನ ಸೈನ್ಯದ ದೊಡ್ಡ ಭಾಗವನ್ನು ಬೇರೆಕಡೆಗೆ ಕಳಿಸಿಬೇಕೆಂದು ಮಾಡಿದ ತನ್ನ ಹಂಚಿಕೆಯು ವ್ಯರ್ಥವಾದದ್ದರಿಂದ ರಣಮಸ್ತಖಾನನಿಗೆ ಬಹಳ ಅಸಮಾಧಾನವಾಯಿತು. ಅದರಲ್ಲಿ, ನೂರಜಹಾನಳನ್ನು ರಾಮರಾಜನು ಎಲ್ಲಿ ಇಟ್ಟಿರುವನೋ ಎಂಬದೊಂದು ಸಂಶಯವು ಅವನನ್ನು ವಿಶೇಷವಾಗಿ ಬಾಧಿಸಹತ್ತಿತು. ನೂರಜಹಾನಳು ಅನ್ನಸಾಮಗ್ರಿಯ ಬಂಡಿಗಳೊಳಗೆ ಪುರುಷವೇಷದಿಂದ ಬಂದು ರಾಮರಾಜನ ಕೈಸೇರಿದ್ದನ್ನು ರಣಮಸ್ತನು ತನ್ನ ವಿಶ್ವಾಸದ ಸೇವಕನ ಮುಖದಿಂದ ಕೇಳಿಕೊಂಡಿದ್ದನು. ರಾಮರಾಜನು ಸ್ತೇಣನಾದ್ದರಿಂದ, ನೂರಜಹಾನಳನ್ನು ತನ್ನ ಅಂತಗೃಹದಲ್ಲಿ ಸೇರಿಸಿಕೊಂಡಿರಬಹುದೆಂದು ಆತನು ಶಂಕಿಸಹತ್ತಿದನು. ಹೀಗೆ ಇತ್ತ ಈತನ ಶಂಕೆ ಪ್ರತಿ ಶಂಕೆಗಳಿಗೆ ಗುರಿಯಾಗಿ ತಳಮಳಿಸುತ್ತಿರಲು, ಅತ್ತ ರಾಮರಾಜನು ರಣಮಸ್ತನ ಮೇಲಿನ ಪುತ್ರ ವಾತ್ಸಲ್ಯದಿಂದ ಮೋಹಿತನಾಗಿ, ರಣಮಸ್ತನಿಗೆ “ನಾನು ನಿನ್ನ ತಂದೆ” ಎಂದು ಈಗ ಹೇಳಿಬಿಡುವುದು ನೆಟ್ಟಗೆಂದು ಆಲೋಚಿಸತೊಡಗಿದನು. ನಾನು ತನ್ನ ತಂದೆಯೆಂಬುದು ರಣಮಸ್ತಖಾನನಿಗೆ ಗೊತ್ತಾದರೆ, ಆತನು ಯುದ್ಧದಲ್ಲಿ ಅಭಿಮಾನದಿಂದ ಕಾಣಬಹುದೆಂದು ರಾಯನು ಭಾವಿಸಿದನು. ಕೂಡಲೆ ಆತನು ಮಧ್ಯರಾತ್ರಿಯಲ್ಲಿಯೇ ರಣಮಸ್ತಖಾನನನ್ನು

ಕರೆಯಕಳುಹಿದನು. ರಣಮಸ್ತಖಾನನು ನಿರ್ದೇಹಿತ್ವ ಮಲಗಿದ್ದರೂ ಎಬ್ಬಿಸಿ ಕರಕೊಂಡು ಬರಬೇಕೆಂದು ರಾಮರಾಜನು ತನ್ನ ಸೇವಕನಿಗೆ ಹೇಳಿದನು. ಆದರಂತೆ ಸೇವಕನು ಹೋಗಿ ಕರೆಯಲು, ರಣಮಸ್ತನು ಕೂಡಲೆ ರಾಮರಾಜನ ಬಳಿಗೆ ಬಂದ- “ತಾವು ಇಷ್ಟು ಮಧ್ಯರಾತ್ರಿಯಲ್ಲಿಯೇ ಒಮ್ಮಿಂದೊಮ್ಮೆ ಕರೆಸಿದ ಕಾರಣವೇನೆಂದು ರಾಮರಾಜನನ್ನು ಕೇಳಹತ್ತಿದನು. ರಣಮಸ್ತನು ಪ್ರತ್ಯಕ್ಷನಾಗಿ ತನ್ನ ಎದುರಿಗೆ ಬಂದು ನಿಂತದ್ದನ್ನು ನೋಡಿ ರಾಮರಾಜನ ಮನಸ್ಸು ತಿರುಗಿತು. ಇವನ ಜನ್ಮವೃತ್ತಾಂತವನ್ನು ಈಗಲೇ ಹೇಳಿದರೆ ಎಲ್ಲಿ ಕ್ಷುಬ್ಧನಾಗುವನೋ ಎಂದು ರಾಯನು ಶಂಕಿಸತೊಡಗಿದನು. ಈಗ ಬೇಡ, ಯುದ್ಧ ಮುಗಿದಬಳಿಕ ಹೇಳೋಣವೆಂದು ಆತನು ನಿಶ್ಚಯಿಸಿ, ಇನ್ನು ರಣಮಸ್ತನ ಸಂಗಡ ಯಾವ ಪ್ರಸಕ್ತಿಯನ್ನು ಕುರಿತು ಮಾತಾಡಬೇಕೆಂದು ರಾಯನು ಎಣಿಕೆ ಹಾಕಹತ್ತಿದನು. ಈ ಸ್ಥಿತಿಯಲ್ಲಿ ಆತನು ಸ್ತಬ್ಧವಾಗಿ ಬಹಳ ಹೊತ್ತು ಕುಳಿತುಕೊಳ್ಳಬೇಕಾಯಿತು; ಆದರೂ ಯೋಗ್ಯ ಪ್ರಸಕ್ತಿಯು ಆತನ ಮನಸ್ಸಿಗೆ ಹೊಳೆಯಲೊಲ್ಲರು, ಆಗ ಆತನು ಏನಾದರೂ ಮಾತಾಡಬೇಕೆಂದು ತಿಳಿದು ರಣಮಸ್ತನನ್ನು ಕುರಿತು ರಣಮಸ್ತ, ಆಗಲೇ ನೀನು ಸೈನ್ಯವನ್ನು ಬೇರೆ ಕಡೆಗೆ ಕಳಿಸಬೇಕೆಂದು ಹೇಳಿದೆಯಲ್ಲ, ಆ ಮಾತನ್ನು ಕುರಿತು ನಾನು ಬಹಳವಾಗಿ ಆಲೋಚಿಸಿದೆನು; ಆದರೆ ನಾವು ಈಗ ತಡಮಾಡದೆ ಶತ್ರುಗಳ ಮೇಲೆ ಬೀಳುವದರಲ್ಲಿಯೇ ಲಾಭವಿರುತ್ತದೆಂದು ನನಗೆ ತೋರುತ್ತದೆ. ಶತ್ರುಗಳು ತಮ್ಮ ಸ್ಥಳಬಿಟ್ಟು ಕದಲುವದರೊಳಗೆ ಈ ಕಾರ್ಯವಾಗಲಿಕ್ಕೆ ಬೇಕು, ಅನ್ನಲು ರಣಮಸ್ತನು ವಿಚಾರಮಾಡುವವನಂತೆ ಸುಮ್ಮನೆ ಕುಳಿತು, ಬಳಿಕ ಗಟ್ಟಿಯಾಗಿ ನಕ್ಕು, ರಾಮರಾಜನಿಗೆ-ಸರಕಾರ್, ತಾವು ಈಗ ಶತ್ರುಗಳ ಮೇಲೆ ಬಿದ್ದರೆ ಅವರಿಗೇ ಅನುಕೂಲ ಮಾಡಿಕೊಟ್ಟಂತಾಗಬಹುದೆಂದು ನನಗೆ ತೋರುತ್ತದೆ; ಯಾಕೆಂದರೆ ಅದರಿಂದ ಅವರಿಗೆ ಅನಾಯಾಸವಾಗಿ ನೆವಸಿಕ್ಕಂತೆ ಆಗಿ, ಅವರು ಹಿಂದೆಗಿಯುತ್ತ ತಮ್ಮ ಸಂಕೇತದ ಕಾಳಹೊಳೆಯ ಸ್ಥಳದ ಕಡೆಗೆ ಹೋಗಿ ವಿಜಯನಗರದ ಮೇಲೆ ನುಗ್ಗಬಹುದು. ನೀವು ಮುಂದೆ ಸಾಗಿಬರಬಾರದೆಂದು ಕೆಲವು ಶತ್ರು ಸೈನ್ಯವು ನಿಮ್ಮ ಸಂಗಡ ಕಾದುತ್ತ ನಿಲ್ಲಬಹುದು, ನೀವು ಹೇಳುವ ವಿಚಾರವು ಯೋಗ್ಯವಿದ್ದರೂ ನಮ್ಮ ಸೈನ್ಯದಲ್ಲಿ ಎರಡು ಭಾಗಗಳನ್ನು ಮಾಡಿ, ಒಂದು ಭಾಗವನ್ನು ತುಂಗಭದ್ರೆಯ ನಿಟ್ಟಿನ ಕಡೆಗೆ ಕಳಿಸುವದು ನೆಟ್ಟಗೆ ಕಾಣುತ್ತದೆ. ಹಾಗೆ ಮಾಡಿದರೆ ವಿಜಯನಗರದ ಕಡೆಗೆ ಹೋದ ಶತ್ರು ಸೈನ್ಯವು ನಮ್ಮ ಎರಡೂನಿಟ್ಟಿನ ಸೈನ್ಯಗಳ ನಡುವೆಸಿಕ್ಕು ಅದಕ್ಕೆ ತುಂಗಭದ್ರೆಯಲ್ಲಿ ಜಲ ಸಮಾಧಿಯು ದೊರೆಯುವದು. ಇಲ್ಲದಿದ್ದರೆ

ನಮ್ಮ ಬಳಿಯಲ್ಲಿ ಇಷ್ಟು ಪ್ರಚಂಡ ಸೈನ್ಯವೂ, ಇಂಥ ಅತ್ಯುತ್ತಮ ವ್ಯವಸ್ಥೆಯೂ ಇದ್ದು ವ್ಯರ್ಥವಾಗಬಹುದು. ನನಗೆ ಬಹು ಪ್ರಯತ್ನದಿಂದ ಸಂಪೂರ್ಣ ಗೊತ್ತಾಗಿದ್ದ ಶತ್ರುಗಳ ಕಡೆಯ ವಿಶ್ವಸನೀಯವಾದ ಮಹತ್ವದ ಸುದ್ದಿಯನ್ನು ತಮ್ಮ ಮುಂದೆ ಹೇಳಿಯೂ ಹೇಳದ ಹಾಗೆ ಆಗಿರುತ್ತದೆ. ನನ್ನ ಮೇಲೆ ತಮ್ಮ ವಿಶ್ವಾಸವಿಲ್ಲದ್ದರಿಂದ ಹೀಗಾಗುತ್ತದೆಯೋ, ಅಥವಾ ತಮಗೆ ವಿಚಾರಮಾಡುವ ಮನಸ್ಸು ಇಲ್ಲವೇ ಇಲ್ಲವೋ ಅಥವಾ ನಾನು ಹೇಳಿದಂತೆ ಮಾಡಲಿಕ್ಕೆ ನಿಮಗೆ ಧೈರ್ಯವಾಗಲೊಲ್ಲದೋ ಇದಾವದೂ ನನಗೆ ತಿಳಿಯದಾಗಿದೆ, ಬಾದಶಹನ ಮೇಲೆ ತಿರುಗಿಬಿದ್ದು ನಿಮ್ಮ ಕಡೆಗೆ ಬಂದಿರುವ ನಾನು, ನನ್ನ ಮೇಲೆಯೂ ಯಾಕೆ ತಿರುಗಿಬೀಳಲೆಕ್ಕಿಲ್ಲೆಂಬ ಸಂಶಯವು ನಿಮಗೆ ಬರಬಹುದೆಂಬದರಲ್ಲಿ ಆಶ್ಚರ್ಯವೇನೂ ಇಲ್ಲ. ನನ್ನ ಮಾತಿನಲ್ಲಿ ಅವಿಶ್ವಾಸವಿದ್ದರೆ, ತಾವು ನನ್ನ ಮಾತು ಕೇಳಬಾರದು.

ರಣಮಸ್ತನ ಈ ಮಾತುಗಳನ್ನು ಕೇಳಿದ ಕೂಡಲೆ ರಾಮರಾಜನು ಒಮ್ಮೆಲೆ ತಾನು ಕುಳಿತ ಸ್ಥಳದಿಂದ ಎದ್ದು ಖಾನನ ಬಳಿಗೆ ಹೋಗಿ, ಆತನ ಬೆನ್ನಮೇಲೆ ಕೈಯಾಡಿಸುತ್ತ- “ತಮ್ಮಾ ಹೀಗೆ ಯಾಕೆ ಅನ್ನುತ್ತೀ ? ನಿನ್ನ ಮೇಲೆ ನನ್ನ ವಿಶ್ವಾಸವಿದ್ದಷ್ಟು ಇಡಿಯ ನನ್ನ ರಾಜ್ಯದ ಬೇರೆ ಯಾರ ಮೇಲೆಯೂ ಇರುವದಿಲ್ಲ. ಹೊಟ್ಟೆಯ ಮಗನ ಮೇಲೆ ಅದರಲ್ಲಿಯೂ ನಿನ್ನ ಹಾಗೆ ಇರುವ ಹೊಟ್ಟೆಯ ಮಗನ ಮೇಲೆ ಯಾವ ತಂದೆಯ ವಿಶ್ವಾಸವಿಡಲಿಕ್ಕಿಲ್ಲ ?” ಎಂದು ನುಡಿಯುತ್ತಿರುವಾಗ. ರಾಮರಾಜನು ಭಯಪಟ್ಟು ತಾನು ಹೀಗೆ ನುಡಿಯತಕ್ಕದ್ದಿಲ್ಲವೆಂದು ನಾಲಗೆ ಕಚ್ಚಿಕೊಂಡನು “ಹೊಟ್ಟೆಯ ಮಗನಮೇಲೆ” ಎಂಬ ಶಬ್ದವು ಕಿವಿಗೆ ಬಿದ್ದಕೂಡಲೆ ರಣಮಸ್ತಖಾನನು ಸಂತಪ್ತನಾಗಿ ರಾಮರಾಜನನ್ನು ನೋಡಹತ್ತಿದನು. ಆಗ ರಾಮರಾಜನು ರಣಮಸ್ತನಿಗೆ- ಹೌದು ನಾನು ನಿನ್ನ ಮೇಲೆ ಹೊಟ್ಟೆಯ ಮಗನಂತೆಯೇ ಪ್ರೇಮ ಮಾಡುತ್ತೇನೆಂಬದು ನಿನಗೆ ಗೊತ್ತಿಲ್ಲವೆ ? ಹೊಟ್ಟೆಯ ಮಗನ ಮಾತನ್ನು ನಂಬುವಾಗ ಸಹ ಒಮ್ಮೊಮ್ಮೆ ವಿಚಾರಮಾಡಬೇಕಾಗುತ್ತದೆ; ಅದರಂತೆ ಈಗ ನಾನು ನಿನ್ನ ಮಾತಿನಂತೆ ನಡೆಯುವ ಮೊದಲು ವಿಚಾರಮಾಡಿದೆನು. ನೀನು ಇಷ್ಟು ನಂಬಿಗೆಯಿಂದ ಹೇಳಿದ ಬಳಿಕ ನಿನ್ನ ಮಾತಿನಂತೆ ನಮ್ಮ ಸೈನ್ಯದಲ್ಲಿ ಎರಡು ಭಾಗ ಮಾಡಿ, ನೀನು ಹೇಳಿದ ಕಡೆಗೆ ಒಂದು ಭಾಗವನ್ನು ಕಳಿಸುವೆನು, ಈಗಾದರೂ ಆಯಿತೆ ? ಎಂದು ಕೇಳಿದನು. ತನ್ನ ಸಂಗಡ ರಾಮರಾಜನು ಇಷ್ಟು ಸಲಿಗೆಯಿಂದ ಯಾಕೆ ನಡೆಯುತ್ತಿರುವನೆಂಬ ಬಗ್ಗೆ ರಣಮಸ್ತಖಾನನು

ಮೊದಲೇ ಶಂಕಿಸುತ್ತಿರಲು ಅದರಲ್ಲಿ ರಾಮರಾಜನು “ನನ್ನ ಹೊಟ್ಟೆಯ ಮಗನ ಹಾಗೆ ನಿನ್ನ ಮೇಲೆ ಪ್ರೇಮ ಮಾಡುತ್ತೇನೆಂದು” ಈ ದಿನ ನುಡಿದದ್ದನ್ನು ಕೇಳಿ, ಆ ಖಾನನು ಬಹಳ ಅಸಮಾಧಾನಪಟ್ಟನು ತನ್ನ ತಂದೆಯು ಯಾರು ಎಂಬುದು ರಣಮಸ್ತನಿಗೆ ಮೊದಲೇ ಗೊತ್ತಿಲ್ಲದಿರುವಾಗ, ರಾಮರಾಜನು ಹೀಗೆ ನುಡಿಯುವುದು ಖಾನನಿಗೆ ಬಹು ಅಪಮಾನಾಸ್ಪದವಾಗಿ ತೋರಿ, ಆತನು ಬಹು ಉಗ್ರನಾದನು; ಆದರೆ ಕ್ರೋಧಕ್ಕೆ ಇದು ಸಮಯವಲ್ಲೆಂದು ತಿಳಿದು, ಆತನು ಅದನ್ನು ಬಹು ಕಷ್ಟದಿಂದ ನುಂಗಿಕೊಂಡು; ಆದರೂ ರಾಮರಾಜನು ಆತನ ಮನಸ್ಸಿನ ಸ್ಥಿತಿಯನ್ನು ತಿಳಿದು ಆ ವಿಷಯವನ್ನು ಬದಲಿಸುವದಕ್ಕಾಗಿ ರಣಮಸ್ತಖಾನನಿಗೆ- “ಒಳ್ಳೇದು, ಹಾಗಾದರೆ ಈಗ ನೀನು ಮಲಗಿಕೊಳ್ಳುಹೋಗು, ಈಗಲೇ ನಾನು ತಿರುಮಲ-ವೆಂಕಟಾದ್ರಿಗಳನ್ನು ಕರೆಸಿ, ನೀನು ಹೇಳಿದ್ದು ಸ್ಥಳದಲ್ಲಿ ಸೈನ್ಯದೊಡನೆ ಹೋಗಿ ಕುಳಿತುಕೊಳ್ಳುವಂತೆ ಅವರನ್ನು ಆಜ್ಞಾಪಿಸುವೆನು. ನೀನು ಅವರ ಸಂಗಡ ಹೋಗಿ ಆ ಸ್ಥಳವನ್ನು ಮಾತ್ರ ಅವರಿಗೆ ತೋರಿಸಬೇಕಾಗುವದು. ಹೋಗು, ಅವರು ಬಂದಕೂಡಲೆ ನಿನ್ನನ್ನು ಕರಿಸುವೆನು” ಎಂದು ಹೇಳಿದನು. ಅದನ್ನು ಕೇಳಿದ ಕೂಡಲೆ ರಣಮಸ್ತಖಾನನಿಗೆ ಬಹಳ ಸಮಾಧಾನವಾಯಿತು.

ಇತ್ತ ರಾಮರಾಜನು ತಾನು ಹೇಳಿದಂತೆ ತನ್ನ ಬಂಧುಗಳ ಕಡೆಗೆ ನಿಜವಾಗಿಯೇ ಸೇವಕರನ್ನು ಕಳಿಸಿದನು. ಸೇವಕರು ಹೋದಕೂಡಲೆ, ತಿರುಮಲ ವೆಂಕಟಾದ್ರಿಗಳು ರಾಮರಾಜನ ಬಳಿಗೆ ಬಂದರು. ಅಷ್ಟು ಹೊತ್ತಿಗೆ ರಣಮಸ್ತನ ಮೋಸದ ತಂತ್ರದಿಂದ ಸೈನ್ಯವನ್ನು ವಿಭಾಗಿಸಲಿಕ್ಕೆ ಅನುಕೂಲವಾದ ಸುದ್ದಿಗಳು ರಾಮರಾಜನ ಕಿವಿಗೆ ಮುಟ್ಟಿದವು. ಶತ್ರುಗಳು ಯಾವ ಕಡೆಗೋ ಒತ್ತರದಿಂದ ಹೋಗುತ್ತಿರುವರೆಂದು ಚಾರರು ರಾಯನಿಗೆ ಸುದ್ದಿಯನ್ನು ಹೇಳಿದರು. ರಾಮರಾಜನು ರಣಮಸ್ತಖಾನನ ವಿಚಾರಗಳನ್ನೂ ತನ್ನ ಬಂಧುಗಳಿಗೆ ತಿಳಿಸಿದನು. ಇಷ್ಟರಲ್ಲಿ ರಾಮರಾಜನ ಚಾರರು ಬಂದು- “ಮುಸಲ್ಮಾನ ಸೈನ್ಯವು ಹಿಂದಕ್ಕೆ ಕಾಲುಬೆಗಡೆ ಎಲ್ಲಿಗೋ ಹೋಗುತ್ತಿರುವದೆ”ಂಬ ಸುದ್ದಿಯನ್ನು ಹೇಳಿದರು. ಮುಸಲ್ಮಾನ ಸೈನಿಕರು ರಣಮಸ್ತನತಂತ್ರದಿಂದಲೇ ಓಡಿ ಹೋಗುವ ಸೋಗುಹಾಕಿದ್ದರು. ಈ ಮೋಸವು ರಾಮರಾಜನಿಗೂ, ಆತನ ಬಂಧುಗಳಿಗೂ ತಿಳಿಯಲಿಲ್ಲ. ಅವರು ರಣಮಸ್ತನ ಮಾತನ್ನು ನಿಜವೆಂದು ಸಂಪೂರ್ಣವಾಗಿ ನಂಬಿ, ತಮಗೆ ಮುಂಗಡ ತಿಳಿದ ಈ ಮಹತ್ವದ ಸುದ್ದಿಯ ಉಪಯೋಗವನ್ನು ಮಾಡಿಕೊಳ್ಳಬೇಕೆಂದು ಆ ಮೂವರು ಬಂಧುಗಳು ನಿಶ್ಚಯಿಸಿದರು ರಾಮರಾಜನು ಕೂಡಲೆ ರಣಮಸ್ತಖಾನನನ್ನು ಕರೆಸಿ, ನೀನು ಇವರಿಬ್ಬರ ಸೈನ್ಯದ ಸಂಗಡ

ಹೋಗಿ ಇವರಿಗೆ ಆ ಕಾಳಹೋಳೆಯ ಸ್ಥಳವನ್ನು ತೋರಿಸು, ಎಂದು ಅಜ್ಞಾಪಿಸಿದನು. ಅದಕ್ಕೆ ರಣಮಸ್ತನು ಹಿಂದೆ-ಮುಂದೆ ನೋಡಹತ್ತಲು, ರಾಮರಾಜನು ಆತನನ್ನು ಕುರಿತು-ಯಾಕೆ, ಇಷ್ಟು ಅಸಂತೋಷವೇಕೆ ? ನೀನು ಈ ಕೆಲಸವನ್ನು ಬಹಳ ಉತ್ಸುಕತೆಯಿಂದ ಮಾಡಲಿಕ್ಕೆಬೇಕು. ಅನ್ನಲು ರಣಮಸ್ತನು ಸರಕಾರ್, ನನ್ನ ಅಸಂತೋಷಕ್ಕೆ ಒಂದೇ ಕಾರಣವಿರುವುದು. ತಮ್ಮನ್ನು ಅಗಲಿ ದೂರ ಹೋಗಲಿಕ್ಕೆ ನನ್ನ ಮನಸ್ಸು ಮೆಚ್ಚುವದಿಲ್ಲ. ನನ್ನನ್ನು ತಾವು ಅಂಗರಕ್ಷಕನನ್ನಾಗಿ ನಿಯಮಿಸಿಕೊಂಡಿದ್ದು, ನಮ್ಮನ್ನು ಆಗಲಿ ಎಲ್ಲಿಯೂ ಹೋಗಲಾಗದೆಂದು ತಾವು ನನ್ನನ್ನು ಈ ಮೊದಲೆ ಅಜ್ಞಾಪಿಸಿರುವದರಿಂದ ಸ್ವಲ್ಪ ಅನುಮಾನಿಸಿದೆನು ಎಂದು ಹೇಳಿದನು.

ರಣಮಸ್ತನ ಈ ಮಾತುಗಳನ್ನು ಕೇಳಿ, ರಾಮರಾಜನಿಗೆ ಬಹಳ ಕೌತುಕವಾಯಿತು. ಆತನು ಕೂಡಲೆ ರಣಮಸ್ತನನ್ನು ಕುರಿತು- ಸರಿ, ಒಳ್ಳೆಯ ಮಾತು ಸೂಚಿಸಿದೆ, ನನ್ನ ಇಚ್ಛೆಯಾದರೂ ನೀನು ನನ್ನನ್ನು ಅಗಲಿ ಹೋಗಬಾರದೆಂತಲೇ ಇರುವುದು. ನಿನ್ನ ನಂಬಿಗೆಯ ಇಬ್ಬರು ಚಾರರನ್ನು ಇವರ ಸಂಗಡ ಆ ಸ್ಥಳವನ್ನು ತೋರಿಸಲಿಕ್ಕೆ ಕಳಿಸಿಕೊಟ್ಟರಾಯಿತು, ಎಂದು ಹೇಳಿದನು. ಕೂಡಲೆ ರಣಮಸ್ತನು ತನ್ನ ನಂಬಿಗೆಯ ಇಬ್ಬರು ಸೇವಕರನ್ನು ಕಳಿಸಲು, ತಿರುಮಲ-ವೆಂಕಟಾದ್ರಿಗಳು ತಮ್ಮ ತಮ್ಮ ಸೈನ್ಯಗಳನ್ನು ಕಟ್ಟಿಕೊಂಡು ಆ ಸೇವಕರೊಡನೆ ನಡೆದರು, ಇತ್ತ ಸ್ವತಃ ರಾಮರಾಜನ ಅಧಿಪತ್ಯಕ್ಕೆ ಒಳಪಟ್ಟಿದ್ದ ಸೈನ್ಯವೂ ಮಾತ್ರ ಉಳಿದವು. ರಾಮರಾಜನು ತಾನು ಮಾಡಿದ ಈ ವ್ಯವಸ್ಥೆಯೆಲ್ಲ ತನಗೆ ಬಹು ಅನುಕೂಲವಾದದ್ದೆಂದು ತಿಳಿದು ಸಂತೋಷಪಟ್ಟನು. ರಾಮರಾಜನು ಶತ್ರುಗಳ ಸುಳಿದಾಟವನ್ನು ಕಣ್ಣು ಮುಟ್ಟಿ ನೋಡುವನೋ ಅನ್ನುವಂತೆ ಆತನ ಚಾರರೂ, ರಣಮಸ್ತನಾನನ ಚಾರರೂ ಆಗಾಗ್ಗೆ ಶತ್ರುಗಳ ಕಡೆಯ ಸುದ್ದಿಗಳನ್ನು ಹೇಳುತ್ತಲಿದ್ದರು. ಹೀಗೆ ಒಂದೆರಡು ದಿನ ರಾಮರಾಜನು ಸಮಾಧಾನದಿಂದ ಕಾಲಹರಣ ಮಾಡಿರಬಹುದು; ಆದರೆ ಅಷ್ಟರಲ್ಲಿ ಆತನ ಮನಸ್ಸು ವಿಕಲ್ಪಕ್ಕೆ ಒಳಗಾಯಿತು. ಆತನು ರಣಮಸ್ತನಾನನನ್ನು ಕರೆಸಿ- “ಶತ್ರುಗಳು ಹೀಗೆ ದೌಡು ಮಾಡಿದರೆ ಹಾಗ್ಯಾದೀತು ? ನಾವು ಅವರ ಮೇಲೆ ಈ ಕಡೆಯಿಂದ ಸಾಗಿಹೋದರೆ ಹ್ಯಾಗಾದಿತು” ಇತ್ಯಾದಿ ಹಲವು ಪ್ರಶ್ನೆಗಳನ್ನು ಕೇಳಿದ ಮೇಲೆ- “ರಣಮಸ್ತನಮ್ಮನ್ನು ಮೋಸಗೊಳಿಸುವದಕ್ಕಾಗಿ ಶತ್ರುಗಳು ಹೀಗೆ ಹಿಂದೆಗೆಯುವ ಸೋಗು ಹಾಕಿರಬಹುದೇನು ? ಒಟ್ಟುಗೂಡಿದ ನಮ್ಮ ಸೈನ್ಯದ ಕಸುವು ಕಡಿಮೆ ಮಾಡುವದಕ್ಕಾಗಿ ಅವರು ಈ ಹಂಚಿಕೆ ತೆಗೆದಿರಬಹುದೋ?” ಎಂದು

ಪ್ರಶ್ನೆಮಾಡಿದನು. ಅದನ್ನು ಕೇಳಿದ ಕೂಡಲೆ ರಣಮಸ್ತನ ಮೋರೆಯು ಹುಚ್ಚಿಟ್ಟಿತು; ಆದರೆ ಅಷ್ಟರಲ್ಲಿ ಆ ನೀಚನು ಗಟ್ಟಿಯಾಗಿ ನಕ್ಕು - “ಸರಕಾರ್, ಪ್ರತ್ಯಕ್ಷ ತಮಗೆ ಎದುರಾಗಿ ಬರುವ ಧೈರ್ಯವು ಮುಸಲ್ಮಾನ ಸೈನ್ಯಕ್ಕೆ ಸರ್ವಥಾ ಆಗಲಾರದು. ಮುಸಲ್ಮಾನರು ಬೇಕಾದವರ ಸಂಗಡ ಯುದ್ಧ ಮಾಡಬಹುದು; ಆದರೆ ಅವರು ತಮಗೆ ಎದುರಾಗಿ ಮಾತ್ರ ಯುದ್ಧಮಾಡುವದು ತೀರ ಅಸಂಭವವು. ಆದ್ದರಿಂದ ತಾವು ನಿಶ್ಚಿಂತರಾಗಿರಬೇಕು. ನಾವೇನು ಸುಮ್ಮನೆ ಕುಳಿತುಕೊಂಡಿರುವದಿಲ್ಲ. ಸರ್ವಸನ್ನಾಹದೊಡನೆ ಪೂರ್ಣ ಜಾಗರೂಕರಾಗಿದ್ದೇವೆ. ಶತ್ರುಗಳು ನಮ್ಮ ಮೇಲೆ ಸಾಗಿಯೊಂದು ಬರಲಿ, ಅವರ ಧೂಳಹಾರಿಸಿಬಿಡೋಣ. ಮುಸಲ್ಮಾನ ಬಾದಶಹರು ನಿಮಗೆ ಎಷ್ಟು ಹೆದರುವರೆಂಬದನ್ನು ನಾನು ಪೂರಾ ಬಲ್ಲೆನು. ರಾಮರಾಜನು ಇರುವವರೆಗೆ ನಾವು ನಾಲ್ವರು ಬಾದಶಹರು ಒಟ್ಟುಗೂಡಿಯಂತು ಇರಲಿ, ಉತ್ತರಹಿಂದುಸ್ತಾನದ ಮುಸಲ್ಮಾನರನ್ನು ಸಹಾಯಕ್ಕೆ ಕರಕೊಂಡರೂ ನಮ್ಮ ಆಟವೇನೂ ನಡೆಯದು, ಎಂದು ಅವರು ನಿಶ್ಚಯಿಸಿಕೊಂಡರು. ಅವರು ಹೀಗೆ ಅಂಜುವದು ಆಶ್ಚರ್ಯವಲ್ಲ. ತಮ್ಮ ಪ್ರತಾಪವೇ ಅಂಥಾದ್ದು ತಾವು ಯಾವತ್ತು ರಾಜ್ಯದ ಸಂರಕ್ಷಕರಾಗಿರಲು, ನಮ್ಮಂಥ ಪಾಮರರಾದ ಅಂಗರಕ್ಷಕರು ತಮ್ಮನ್ನು ರಕ್ಷಿಸುವೆಂಬ ಮಾತು ವ್ಯರ್ಥವಾದದ್ದು; ಆದರೂ ತಮ್ಮ ಸಲುವಾಗಿ ರಣಾಂಗದಲ್ಲಿ ದೇಹವಿಡಲು ನಾವು ಹಿಂದೆ ಮುಂದೆ ನೋಡುವಹಾಗಿಲ್ಲ. ಈಗ ಬಹಳ ಮಾತುಗಳಿಂದ ಪ್ರಯೋಜನವೇನು ? ಪ್ರಸಂಗ ಬಂದಾಗ ಪರೀಕ್ಷಿಸಬಹುದು.

ರಣಮಸ್ತನ ಈ ಮುಖಸ್ತುತಿಯಿಂದ ರಾಮರಾಜನಂಥ ಚಾಣಾಕ್ಷನ ಕೂಡ ಕಾಲಮಹಿಮೆಯಿಂದ ಉಬ್ಬಿದನು. ರಣಮಸ್ತನು ತನ್ನ ಸಲುವಾಗಿ ಪ್ರಾಣಕೊಡಲು ಸಿದ್ಧನಾದದ್ದನ್ನು ನೋಡಿ ಆ ರಾಯನು ಬಹು ಸಮಾಧಾನಪಟ್ಟು, ರಣಮಸ್ತನನ್ನು ಮುಂದಕ್ಕೆ ಕರೆದು, ಆತ ನನ್ನ ಪುತ್ರವಾತ್ಸಲ್ಯದಿಂದ ಬಿಗಿಯಾಗಿ ಅಪ್ಪಿಕೊಂಡು, ನೆತ್ತಿಯನ್ನು ಮೂಸಿನೋಡಿ, ಆತನನ್ನು ಕುರಿತು ಏನೂ ಮಾತಾಡಬೇಕೆನ್ನುತ್ತಿರಲು, ಒಬ್ಬಚಾರನು ಅವಸರದಿಂದ ಬಂದು ರಾಯನನ್ನು ಕುರಿತು ಪ್ರಭುವೇ, ಈ ಮೊದಲೇ ಶತ್ರುಗಳು ಕಾಲುದೆಗೆದದ್ದರಲ್ಲಿ ಏನೋ ಮೋಸವಿದ್ದಂತೆ ತೋರುತ್ತದೆ, ಈಗ ಎರಡು ದಿನ ವಿಜಯನಗರದ ಕಡೆಗೆ ನುಗ್ಗಿದ್ದ ಶತ್ರು ಸೈನ್ಯವು ಈಗ ಒಮ್ಮೆಲೆ ಇತ್ತ ಕಡೆಗೆ ಭರದಿಂದ ಸಾಗಿಬರಹತ್ತಿದೆ. ನಮ್ಮ ಸೈನ್ಯದ ಕಸುವು ಕಡಿಮೆಮಾಡುವದಕ್ಕಾಗಿ ಶತ್ರುಗಳು ಈ ಹಂಚಿಕೆಮಾಡಿ ತಮ್ಮ ಹಂಚಿಕೆಯು ಸಾಧಿಸಿದ ಕೂಡಲೇ ಈಗ ಎಲ್ಲರೂ ಒಟ್ಟುಗೂಡಿ ನಮ್ಮ ಅಲ್ಪಸಂಖ್ಯಾಕರವಾದ ಸೈನ್ಯದ ಮೇಲೆ ಬೀಳಬೇಕೆಂದು ಯೋಚಿಸಿದ ಹಾಗೆ ತೋರುತ್ತದೆ. ಇದ್ದ

ಸಂಗತಿಯನ್ನು ಸನ್ನಿಧಿಗೆ ಅರಿಕೆಮಾಡಿಕೊಂಡಿದ್ದೇನೆ; ಎಂದು ನುಡಿಯುತ್ತಿರಲು, ರಣಮಸ್ತನು ನಡುವೆಬಾಯಿಹಾಕಿ-ಎಲಾ, ಇಷ್ಟೇಕೆ ಅಂಜಿಕೆಯೋ ನಿನಗೆ ? ತಮ್ಮ ತಿರುಮಲ-ವೆಂಕಟಾದ್ರಿಗಳ ಸೈನ್ಯವು ಒಳಿತಾಗಿ ಥಳಿಸಿದ್ದರಿಂದ, ಶತ್ರು ಸೈನ್ಯವು ತೇಕುತ್ತ ತಿರುಗಿ ಓಡಿಬರಹತ್ತಿರಬಹುದು; ಇಲ್ಲದಿದ್ದರೆ ಇಷ್ಟುಬೇಗನೆ ಶತ್ರುಸೈನ್ಯವು ತಿರುಗುವದುಂಟೆ ? ಹೋಗು ಇನ್ನೊಮ್ಮೆ ನೆಟ್ಟಗೆ ನೋಡಿಬಂದು ಹೇಳು, ಎಂದು ನುಡಿಯಲು, ವಿನಾಶದ ಪಥವನ್ನು ಹಿಡಿದಿದ್ದ ರಾಮರಾಜನು ರಣಮಸ್ತನ ಮಾತಿಗೆ ಸೋ ಅಂದನು ಆಗ ಚಾರನು ಅಸಮಾಧಾನದಿಂದ ಹೊರಟುಹೋಗಲು, ಮುಂದೆ ಸ್ವಲ್ಪ ಹೊತ್ತಿನಲ್ಲಿ ಮತೊಬ್ಬ ಚಾರನು ಬಹು ದೂರದಿಂದ ರಾಮರಾಜನ ಬಳಿಗೆ ಬಂದು- “ಶತ್ರುಗಳ ಬಹು ಒತ್ತರದಿಂದ ನಮ್ಮ ಮೇಲೆ ಸಾಗಿಬರುತ್ತಿರುವರು” ಎಂದು ಹೇಳಿದನು. ಆ ಮಾತನ್ನೂ ರಾಮರಾಜನು ಸಮಾಧಾನದಿಂದ ಕೇಳಿಕೊಂಡು- “ಶಾಬಾಸ್! ಇದಂತು ಬಹು ಆನಂದದಾಯಕ ಸುದ್ದಿಯು! ಆ ಯವನರು ನಮ್ಮ ಅಳವಿನತಯಂತು ಬರಲಿ ಅವರಿಗೆ ನಮ್ಮ ಕೈ ತೋರಿಸೋಣ. ರಣಮಸ್ತ ನಡೆ. ಸೈನ್ಯವನ್ನು ಸಜ್ಜುಗೊಳಿಸಿ, ವೈರಿಗಳಿಗೆ ಎದುರಾಗಲು ಸಿದ್ಧವಾಗುವದಕ್ಕಾಗಿ ಅದಕ್ಕೆ ಅಪ್ಪಣೆಯನ್ನು ಕೊಡು. ನಾನು ಅರ್ಧಗಳಿಗೆಯೊಳಗಾಗಿ ಪೋಷಾಕು ಹಾಕಿಕೊಂಡು ಸೈನ್ಯದ ಸಿದ್ಧತೆಯನ್ನು ಕಣ್ಣುಮುಟ್ಟನೋಡುವದಕ್ಕಾಗಿ ಬರುತ್ತೇನೆ” ಎಂದು ಹೇಳಿದನು.

* * * *

೩೨ ನೆಯ ಪ್ರಕರಣ

ಯುದ್ಧಪ್ರಸಂಗವು

ಬಳಿಕ ರಾಮರಾಜನು ಕುದುರೆಗೆ ಜೀನು ಹಾಕಿಕೊಂಡು ಬರುವಂತೆ ಸೇವಕನಿಗೆ ಆಜ್ಞಾಪಿಸಿ, ತನ್ನ ಉಡುಪು ತೊಡಪುಗಳನ್ನೂ, ಶಸ್ತ್ರಾಸ್ತ್ರಗಳನ್ನೂ ತರಹೇಳಿದನು. ಸ್ವಲ್ಪಹೊತ್ತಿನಲ್ಲಿಯೇ ಆತನ ಉಡಪು-ತೊಡಪುಗಳೂ, ಶಸ್ತ್ರಾಸ್ತ್ರಗಳೂ ಬಂದವು. ರಾಮರಾಜನು ಮೊದಲು ರೇಶೀಮೆಯ ತೆಳುವಾದ ವಸ್ತ್ರದ ಚಲ್ಲಣವನ್ನು ಹಾಕಿಕೊಂಡು, ಮೊಳಕಾಲತನಕ ಬರುವ ಅಂಥಾದ್ದೇ ಒಂದು ಅಂಗಿಯನ್ನು ತೊಟ್ಟುಕೊಂಡನು. ಆಮೇಲೆ ಉಕ್ಕಿನ ತಂತಿಯ ಚಲ್ಲಣವನ್ನು ಅಂಥಾದ್ದೇ ಒಂದು ಅಂಗಿಯನ್ನೂ ತೊಟ್ಟು, ಅದರಮೇಲೆ ಕಾಲತನಕ ಉದ್ದಾದ ಒಂದುಅಂಗಿಯನ್ನು ಹಾಕಿಕೊಂಡನು. ರೇಶೀಮೆಯ ಹೆಣಿಕೆಯ ಆ ಅಂಗಿಯು ಗಂಟುಗಂಟು ಹಾಕಿದ ಜಾಳಿಗೆಯಂಥಾ ಅರಿವೆಯದಿತ್ತು. ಈ ಅಂಗಿಯನ್ನು ಹಾಕಿಕೊಂಡ ಬಳಿಕ ಎಲ್ಲಕ್ಕೂ ಮೇಲೆ ತೀರ ಜಿನುಗಾದ ಮಲಮಲಿಯಂಥ ಅರಿಯವ ಕಾಲತನಕ ಬರುವ ಬಿಳಿಯ ಅಂಗಿಯನ್ನು ತೊಟ್ಟುಕೊಂಡನು. ಆಮೇಲೆ ಟೊಂಕಕ್ಕೆ ಒಂದು ರೇಶೀಮೆಯ ಪಟ್ಟವನ್ನು ಸುತ್ತಿಕೊಂಡು, ಅದರಲ್ಲಿ ಒಂದು ಕಠಾರಿಯನ್ನೂ, ತಮಂಜಾ ಎಂಬ ಶಸ್ತ್ರವನ್ನೂ ಸಿಗಿಸಿಕೊಂಡನು ಆತನ ಬೆನ್ನಿಗೊಂದು ಬತ್ತಳಿಕೆಯೂ, ಹೆಗಲಿಗೊಂದು ಹೆದೆಯೇರಿಸಿದ ಧನುಷ್ಯವೂ ಒಪ್ಪುತ್ತಿದ್ದವು. ಈಗ ಇಪ್ಪತ್ತು ವರ್ಷಗಳ ಹಿಂದೆ ತನಗೆ ಒಬ್ಬ ಪೋರ್ತುಗೀಜ ವ್ಯಾಪಾರಿಯು ಕಾಣಿಕೆಯಾಗಿ ಕೊಟ್ಟಿದ್ದ ಒಂದು ಟುಲೇಡೋ ಪಟ್ಟಣದ ಖಡ್ಗವನ್ನು ರಾಮರಾಜನು ತನ್ನ ಎಡಗೈಯಲ್ಲಿ ಹಿಡಕೊಂಡನು. ಆಮೇಲೆ ಒಬ್ಬ ಸೇವಕನು ಆತನ ತಲೆಗೆ ಒಂದು ಜಿರೆಹೋಪು ಹಾಕಿ, ಅದರ ಮೇಲೆ ತುರಾಯಿ ಹಚ್ಚಿದ ಆತನ ಸಣ್ಣ ಮುಂಡಾಸವನ್ನು ಹಾಕಿದನು. ಬಳಿಕ ಕೊರಳಿಗೆ ಬಹು ಬೆಲೆಯುಳ್ಳ ಒಂದು ರತ್ನಹಾರವು ಇಡಿಸಲ್ಪಟ್ಟಿತು. ಈ ಹಾರದ ಮಧ್ಯದಲ್ಲಿ ರತ್ನ ಖಚಿತವಾದ್ದೊಂದು ಪದಕವಿತ್ತು. ಆ ಪದಕದ ನಟ್ಟನಡವೆಯಿದ್ದ ಬಹುದೊಡ್ಡ ನೀಲರತ್ನವು ಅತ್ಯಂತ ಯಶಸ್ವಿಯಾದದ್ದೆಂದು ಭಾವಿಸಲ್ಪಟ್ಟಿತ್ತು, ಅದು ಕೊರಳಲ್ಲಿರುವತನಕ ಪ್ರತ್ಯಕ್ಷ ಯಮನ ಭಯವು ಕೂಡ

ತನಗೆ ಇಲ್ಲವೆಂದು ರಾಮರಾಜನು ತಿಳಿದಿದ್ದನು. ಆ ತಿಳುವಿಕೆಯಂತೆ ಅವನು ಈಗ ಕೇವಲ ನಿರ್ಭೀತನಾಗಿದ್ದನು. ಈ ಪ್ರಕಾರದ ಯುದ್ಧದ ಉಡುಪು-ತೊಡುಪುಗಳಿಂದ ರಾಮರಾಜನು ಸಿದ್ಧನಾಗಿ, ತನ್ನ ಡೇರೆಯ ಹೊರಗೆ ನಿಲ್ಲಿಸಿದ್ದ ಕುದುರೆಯನ್ನು ಹತ್ತಿದನು. ಆ ಕುದುರೆಯ ಮೈತುಂಬ ರೇಶಿಮೆಯ ಗಂಟುಗಂಟುಗಳುಳ್ಳ ಝಾಲವನ್ನು ಹಾಕಿದ್ದರಲ್ಲದೆ, ಅದರ ತಲೆಗೆ ಅಂಥಾದ್ದೇ ಒಂದು ಆವರಣವಿದ್ದು ಅದರ ತಲೆಯ ಮೇಲೊಂದು ಮುತ್ತಿನ ತುರಾಯಿಯೂ, ಹಣೆಯಲ್ಲೊಂದು ಬಹು ಬೆಲೆಯುಳ್ಳ ಪದಕವೂ ಒಪ್ಪುತ್ತಿದ್ದವು. ಕುದುರೆಯ ಜಾಲದ ಗಂಟುಗಳು ಬಹು ಸಮಸಮೀಪವಾಗಿದ್ದದ್ದರಿಂದ, ಕತ್ತಿಯ ಕಡತವು ಕುದುರೆಯ ಮೈಗೆಹತ್ತುವಂತೆ ಇದ್ದಿಲ್ಲ.

ಹೀಗೆ ಅಶ್ವಾರೂಢನಾಗಿದ್ದ ರಾಮರಾಜನ ಸವಾರಿಯು ತನ್ನ ಸೈನ್ಯವನ್ನು ನಿರೀಕ್ಷಿಸುವದಕ್ಕಾಗಿ ಹೊರಟಿತು. ಎಲ್ಲಕ್ಕೂ ಮುಂದುಗಡೆಯಲ್ಲಿ ಅನೆಗಳ ಮೇಲೆ ಕುಳಿತು ಯುದ್ಧಮಾಡುವ ಸೈನ್ಯವನ್ನು ಸಾಲಾಗಿ ನಿಲ್ಲಿಸಿದ್ದರು. ಅದರ ಹಿಂದೆ ಕುದುರೆಯ ಸವಾರರನ್ನೂ ಅವರ ಹಿಂದೆ ಕಾಲಾಳುಗಳನ್ನೂ ನಿಲ್ಲಿಸಿದ್ದರು. ಅನೆಗಳ ಮೈತುಂಬ ರೇಶಿಮೆಯ, ಅಥವಾ ತೊಗಲಿನ, ಆದರೆ ನಡನಡುವೆ ಧಾತುಗಳ ಚೂರುಗಳನ್ನು ಕೂಡಿಸಿದ ಝಾಲಗಳಿದ್ದವು. ಅನೆಗಳ ತಲೆಯಮೇಲೆ ಬಂಗಾರದ ಮುಲಾಮು ಮಾಡಿದ ಧಾತುಗಳ ತಗಡಿನ ಶಿರಸ್ತ್ರಾಣಗಳಿದ್ದವು ಇದರಂತೆ ಕುದುರೆಯ ಮೈಗಳಾದರೂ ಇಂಥ ಝಾಲಗಳಿಂದ ಸಂಪೂರ್ಣವಾಗಿ ಮುಚ್ಚಿಹೋಗಿದ್ದವು. ಈ ಅನೆ-ಕುದುರೆಗಳ ಮೇಲೆ ಕುಳಿತುಕೊಂಡಿದ್ದ ಯೋಧರು ಕವಚ ಶಿರಸ್ತ್ರಾಣಗಳಿಂದ ಒಪ್ಪುತ್ತಲಿದ್ದರು. ಅವರ ಟೊಂಕದಲ್ಲಿ ಒಂದು ಕಠಾರಿಯೂ ಒಂದು ಚಪ್ಪಕೊಡಲಿಯೂ, ಒಂದು ಖಡ್ಗವೂ, ಕೈಯಲ್ಲಿ ಭರ್ಚಿಯೂ ಇದ್ದು, ಕೆಲವರ ಬೆನ್ನಲ್ಲಿ ಬತ್ತಳಿಕೆಯೂ, ಹೆಗಲಲ್ಲಿ ಹೆದೆಯೇರಿಸಿದ ಧನುಷ್ಯವೂ ಒಪ್ಪುತ್ತಿದ್ದವು. ದಂಡಾಳುಗಳಲ್ಲಿ ಕನ್ನಡಿಗರು, ತೆಲುಗರು, ಮೈಸೂರಿನವರು, ಮಲಿಯಾಳದವರು, ತಮಿಳರು, ಮುಸಲ್ಮಾನರು ಮುಂತಾದವರು ಇದ್ದರು. ಪ್ರತಿಯೊಂದು ದಂಡಿನವರು ತಮ್ಮ ತಮ್ಮ ಪ್ರಾಂತದ ನಾಯಕನ ಕೂಡ ಬಂದಿದ್ದರು. ಒಂದೊಂದು ಅನೆಯ ಮೇಲೆ ಮೂರು-ನಾಲ್ಕು ಜನರು ಕುಳಿತು ಡಾಲು ಭರ್ಚಿಗಳನ್ನು ಧರಿಸಿದ್ದರು. ಕಾಲಾಳುಗಳಲ್ಲಿ ಕೆಲವರು ಬಿಲ್ಲು ಬಾಣಗಳನ್ನೂ, ಕೆಲವರು ತುಬಾಕಿಗಳನ್ನೂ ಹಿಡಿದಿದ್ದರು. ಇವರು ನಡುವಿನಲ್ಲಿ ಕಠಾರಿಯನ್ನೂ ಚಪ್ಪಕೊಡಲಿಯನ್ನೂ ಸಿಗಿಸಿದ್ದರು. ಹೀಗೆ ಶಸ್ತ್ರಾಸ್ತ್ರಗಳಿಂದ ಸಜ್ಜಾಗಿ ನಿಂತಿದ್ದ, ಹಾಗೂ ಮಹಾ ಸಮುದ್ರದ ಹಾಗೆ ಬಹು ದೂರದವರೆಗೆ ಪಸರಿಸಿದ್ದ ತನ್ನ ಸೈನ್ಯವನ್ನು ನೋಡುತ್ತ ರಾಮರಾಜನು

ಮನಸ್ಸಿನಲ್ಲಿ ಬಹಳವಾಗಿ ಹಿಗ್ಗಿದನು. ಇಂಥ ಪ್ರಚಂಡ ಸೈನ್ಯದ ಮುಂದೆ ಶತ್ರುಗಳ ಆಟವೇನು ನಡೆಯದಾದ್ದರಿಂದ ಅವರನ್ನು ಸಹಜವಾಗಿ ದಿಕ್ಕುಗೆಡಿಸಿ ಓಡಿಸಬಹುದೆಂದು ಆ ರಾಯನು ಭಾವಿಸಿ ಆನಂದಭರಿತನಾದನು. ಆತನು ಸೈನ್ಯದ ಪ್ರತಿ ಒಂದು ತುಂಡಿನ ಮುಖ್ಯಸ್ಥನೊಡನೆ ಸ್ವಲ್ಪ ಸ್ವಲ್ಪ ಮಾತಾಡುತ್ತ, ಉತ್ತೇಜಕ ಭಾಷಣದಿಂದ ಅವರನ್ನು ಪ್ರೋತ್ಸಾಹಿಸುತ್ತ ಮುಂದಕ್ಕೆ ಸಾಗುತ್ತಲಿದ್ದನು. ರಾಮರಾಜನ ಸೈನ್ಯದವರಿಗೆಲ್ಲ ಅಲ್ಪ ಸ್ವಲ್ಪ ಧನುರ್ವಿದ್ಯೆಯ ಜ್ಞಾನವಿರುತ್ತಿದ್ದರೂ, ಕೇವಲ ಧನುರ್ವಿದ್ಯೆಯಲ್ಲಿ ಪ್ರವೀಣವಾದದ್ದೊಂದು ಸ್ವತಂತ್ರ ಸೈನ್ಯವನ್ನು ರಾಯನು ಸಿದ್ಧಮಾಡಿದ್ದನು. ಆ ಸೈನ್ಯದ ಯುದ್ಧ ಪ್ರಾವೀಣ್ಯವು ಶ್ಲಾಘನೀಯವಾಗಿತ್ತು. ಅದರಂತೆ ರಾಮರಾಜನ ಸೈನ್ಯದಲ್ಲಿ ತೋಫಖಾನೆಯೂ, ತುಬಾಕಿಗಳನ್ನು ಹಾರಿಸುವವರದೊಂದು ಸೈನ್ಯವೂ ಇದ್ದವು. ಹಿಂದೂ ಸೈನಿಕರಲ್ಲದೆ ಪರ್ತಾಗಳೂ ಅರಬರ ಒಂದೊಂದು ಸೈನ್ಯಗಳು ರಾಮರಾಜನ ದಂಡಿನಲ್ಲಿ ಇದ್ದವು. ಇವೆರಡೂ ದಂಡುಗಳ ಅಧಿಪತಿಯು ರಣಮಸ್ತಖಾನನಾಗಿದ್ದನು. ಯಾವತ್ತು ಸೇನಾಸಮುದ್ರವನ್ನು ನೋಡುತ್ತನೋಡುತ್ತ ರಾಮರಾಜನ ಸವಾರಿಯು ರಣಮಸ್ತಖಾನನ ಸೈನ್ಯದ ಬಳಿಗೆ ಬಂದಿತು. ರಣಮಸ್ತಖಾನನ ಈಗಿನ ಉಡುಪು ತೊಡಪುಗಳು ಬೇರೆತರವಾಗಿದ್ದವು. ಯುದ್ಧವೇಷದಿಂದ ಆ ತರುಣ ಸರದಾರನ ಸೌಂದರ್ಯವು ತುಂಬಿ ಹೊರಸೂಸುತ್ತಲಿತ್ತು. ಆತನನ್ನು ನೋಡಿ ರಾಮರಾಜನು ಬಹು ಕೌತುಕಪಟ್ಟನು. ರಣಮಸ್ತಖಾನನ ಆ ಎರಡೂ ಪಲಪಟಗಳಲ್ಲಿ ಮುಸಲ್ಮಾನ ಸೈನ್ಯದಲ್ಲಿ ತುರ್ಕರು, ಸಿದ್ದಿಗಳು, ಅರಬರು, ಕಾಬೂಲದ ಪರ್ತಾಗರು ಇದ್ದರು. ಅವರವರ ಬೇರೆಬೇರೆ ಪ್ರಕಾರದ ಪೋಷಾಕುಗಳನ್ನು ನೋಡುವಾಗ ಪ್ರೇಕ್ಷಕರ ಮನೋರಂಜನವಾಗುತ್ತಿತ್ತು. ಅವರಲ್ಲಿ ಪರ್ತಾಗರ ಭವ್ಯ ದೇಹಗಳೂ, ಎತ್ತರವಾದ ಅರಬರ ಆದರೆ ತೆಳ್ಳಗಿನ ದೇಹಗಳೂ, ಸಿದ್ದಿಜನರ ಗಿಡ್ಡಾದಕಪ್ಪು ದೇಹಗಳೂ ಬಹುವಿಚಿತ್ರವಾಗಿ ತೋರುತ್ತಿದ್ದವು. ಈ ಯಾವತ್ತು ಮುಸಲ್ಮಾನ ಸೈನಿಕರು ಕೇವಲ ದುಡ್ಡಿನ ಸಲುವಾಗಿ ರಾಮರಾಜನ ಪಕ್ಷದಿಂದ ಕಾಣುತ್ತ, ಆತನ ಆಜ್ಞೆಯಂತೆ ನಡಕೊಳ್ಳುತ್ತಿದ್ದರು. ರಾಮರಾಜನು ಆ ಮುಸಲ್ಮಾನ ಸೈನ್ಯವನ್ನು ನೋಡಿ ರಣಮಸ್ತಖಾನನೊಡನೆ ನಾಲ್ಕು ಮಾತುಗಳನ್ನಾಡಿ, ಆ ದುಷ್ಟ ಖಾನನ ಮುಖಾಂತರ ಆತನ ಸೈನಿಕರನ್ನು ಕುರಿತು ನಾಲ್ಕು ಉತ್ತೇಜನಪರ ಮಾತುಗಳನ್ನಾಡಿಸಿ, ರಣಮಸ್ತಖಾನನೊಡನೆ ತನ್ನ ಶಿಬಿರದ ಕಡೆಗೆ ಸಾಗಿದನು.

ಯಾವತ್ತು ಸೈನ್ಯದ ಅವಲೋಕನದಿಂದ ರಾಮರಾಜನ ಉತ್ಸಾಹವು ಅಭಿವೃದ್ಧವಾಗಿತ್ತು. ಶತ್ರುಗಳು ಈಗ ಮೈಮೇಲೆ ಏರಿಬಂದರೆ, ಯಾವ

ಪಲಟಣದವರು ಯಾವ ಕಡೆಗೆ ನಿಂತುಕೊಳ್ಳಬೇಕು, ಯಾವಾಗ್ಗೆ ಏನು ಮಾಡಬೇಕು ಎಂಬುದನ್ನು ಕುರಿತು ಯಥಾಸ್ಥಿತವಾಗಿ ಅಪ್ಪಣೆಗಳನ್ನು ಕೊಡುತ್ತ, ಆತನು ತನ್ನ ಶಿಬಿರವನ್ನು ಸೇರಿದನು. ಬಹುತರ ಯಾವತ್ತು ಸೈನ್ಯಭಾಗಗಳ ಮುಖ್ಯಸ್ಥರು ರಾಮರಾಜನ ಸಂಗಡ ಆತನನ್ನು ಶಿಬಿರಕ್ಕೆ ಕಳಿಸುವದಕ್ಕಾಗಿ ಆತನ ಸಂಗಡ ಬಂದಿದ್ದರು. ಅವರೆಲ್ಲರನ್ನು ರಾಮರಾಜನನ್ನು ಪ್ರೋತ್ಸಾಹಿಸಿ ಅವರನ್ನು ಕುರಿತು- ವೀರರೇ, ಶತ್ರುಗಳು ಈಗ ಮೈಮೇಲೆ ಏರಿಬಂದರೆಂದರೆ ಅವರನ್ನು ಹಿಂದಕ್ಕೆ ದೂಡುತ್ತ ದೂಡುತ್ತ ವಿಜಾಪುರದವರೆಗೆ ಹೋಗಿ ಆ ಪಟ್ಟಣವನ್ನು ಕೈವಶ ಮಾಡಿಕೊಳ್ಳಬೇಕೆಂಬ ಮಾತನ್ನು ಲಕ್ಷ್ಯದಲ್ಲಿಟ್ಟು, ನೀವು ಯುದ್ಧ ಮಾಡತಕ್ಕದ್ದು. ವಿಜಾಪುರವು ಕೈವಶವಾದ ಬಳಿಕ ಅದನ್ನು ಸುಲಿಯುವದಕ್ಕಾಗಿ ನಿಮಗೆ ಐದು ದಿವಸಗಳವರೆಗೆ ಪರವಾನಿಗೆಯನ್ನು ಕೊಡುವೆವು. ಆ ಸುಲಿಯಲ್ಲಿ ಅವರವರಿಗೆ ಸಿಕ್ಕ ಪದಾರ್ಥಗಳು ಅವರವರವೇ, ಎಂದು ತಿಳಿಯಲಾಗುವದು; ಎಂದು ನಿಮ್ಮ ನಿಮ್ಮ ಜನರೊಳಗೇ ತಿಳಿಸತಕ್ಕದ್ದು. ಎಂದು ಹೇಳಿದನು. ರಾಮರಾಜನಿಗೆ ಸ್ವಂತದ ಪರಾಕ್ರಮದ ವಿಷಯವಾಗಿಯೂ, ತನ್ನ ಸೈನ್ಯದ ಸಾಮರ್ಥ್ಯದ ವಿಷಯವಾಗಿಯೂ ಒಳಿತಾಗಿ ಅನುಭವವಿತ್ತು. ಇಲ್ಲಿಯವರೆಗೆ ರಾಮರಾಜನ ಪೂರ್ವಜರು ಬಾಹಮನಿಯ ಬಾದಶಹರನ್ನು ಒಬ್ಬೊಬ್ಬರನ್ನಾಗಿ ಹಣೆದು ತಮ್ಮ ರಾಜ್ಯವನ್ನು ಸುರಕ್ಷಿತವಾಗಿ ಇಟ್ಟುಕೊಂಡಿದ್ದರಲ್ಲದೆ, ತಮ್ಮ ರಾಜ್ಯದ ವಿಸ್ತಾರವನೂ, ಮಹತ್ವವನ್ನೂ ಭರದಿಂದ ಹೆಚ್ಚಿಸಿ, ತಮ್ಮ ವರ್ಚಸ್ಸನ್ನು ಎಲ್ಲರ ಮೇಲೆ ಕೂಡಿಸಿದ್ದರು; ಆದರೆ ಈಗ ಆ ಬಾಹಮನಿ ಬಾದಶಹರೆಲ್ಲ ಒಟ್ಟು ಗೂಡಿ ಯುದ್ಧಕ್ಕೆ ಬಂದಿರುವದರಿಂದ, ಬಹು ಎಚ್ಚರದಿಂದ ಅವರೊಡನೆ ಯುದ್ಧ ಮಾಡಬೇಕಾಗುವದೆಂಬ ವಿಚಾರವು ರಾಮರಾಜನ ಮನಸ್ಸಿನಲ್ಲಿ ಬರಲೊಲ್ಲದು. ನಾನು ಅವರನ್ನು ಒಂದೇ ಹೊಡೆತಕ್ಕೆ ಹೊಡೆದುಹಾಕೆನೆಂಬ ಮನಸ್ಸಿನಲ್ಲಿಯೇ ಆತನು ತಲೆದೂಗುತ್ತಿದ್ದನು; ಆದ್ದರಿಂದ ತನ್ನ ಎಡಬಲ ಭಾಗಗಳ ರಕ್ಷಕರಾದ ತಿಲುಮಲ-ವೆಂಕಟಾದ್ರಿಗಳು ಈಗ ಬೇರೆ ಕಡೆಗೆ ಹೋಗಿದ್ದರೂ, ತಾನೊಬ್ಬನೇ ಶತ್ರು ಸೈನ್ಯದ ಮೇಲೆ ಬೀಳಬೇಕೆಂದು ರಾಮರಾಜನು ನಿಶ್ಚಯಿಸಿದನು; ಆದರೂ ತನ್ನ ಬಂಧುಗಳನ್ನು ಕರೆಸಿಕೊಂಡರೆ ಯವನರ ಪಾರುಪತ್ಯವು ಬೇಗನೆ ಆಗುವದೆಂದು ತಿಳಿದು, ತನ್ನ ಬಳಿಯಲ್ಲಿ ನಿಂತಿದ್ದ ರಣಮಸ್ತನಿಗೆ ತನ್ನ ಬಂಧುಗಳನ್ನು ಕರೆಯುವದಕ್ಕಾಗಿ ಸವಾರರನ್ನು ಕಳಿಸಲು ಸೂಚಿಸಿದನು; ಆದರೆ ವಿಶ್ವಾಸಘಾತಕಿಯಾದ ರಣಮಸ್ತನು ರಾಮರಾಜನ ಮುಂದೆ ಹಾಗೆ ಮಾಡುವೆನೆಂದು ಒಪ್ಪಿಕೊಂಡರೂ, ತಿರುಮಲ-ವೆಂಕಟಾದ್ರಿಗಳ ಕಡೆಗೆ ಆತನು ಸವಾರರನ್ನು ಕಳಿಸಲಿಲ್ಲ.

ಈ ಮೇರೆಗೆ ರಾಮರಾಜನು ತನ್ನ ಸೈನ್ಯದ ಸಿದ್ಧತೆಯನ್ನು ಮಾಡಿಕೊಂಡು ಕುಳಿತುಕೊಂಡನು. ಆತನಿಗೆ ತನ್ನ ಸೈನ್ಯದಲ್ಲಿ ಯಾವ ಪ್ರಕಾರದ ದೋಷವೂ ಕಂಡುಬರಲಿಲ್ಲ. ತನ್ನ ಸೈನ್ಯದ ಸಿದ್ಧತೆಯ ಅಭಿಮಾನವು ತಲೆಗೆರಿದ್ದರಿಂದ ಶತ್ರುಬಲದ ಕಲ್ಪನೆಯು ಕೂಡ ಆತನ ಮನಸ್ಸಿಗೆ ಹೊಳೆಯಲಿಲ್ಲ. ಹ್ಯಾಗೂ ತಿರುಮಲ-ವೆಂಕಟಾದ್ರಿಗಳನ್ನು ಕರೆಕಳುಹಿಸಿರುವೆನೆಂದು ಆತನು ಭಾವಿಸಿ, ನಿಶ್ಚಿಂತನಾಗಿದ್ದನು. ಅಷ್ಟರಲ್ಲಿ ಶತ್ರುಸೈನ್ಯವು ತಾವು ಬೀಡುಬಿಟ್ಟುಕೊಂಡು ಕುಳಿತ ಸ್ಥಳದಿಂದ ಸುಮಾರು ಮೂರು ಹರದಾರಿ ಮುಂದಕ್ಕೆ ಸಾಗಿ ಬಂದಿತ್ತೆಂಬ ವರ್ತಮಾನವನ್ನು ಚಾರರು ರಾಯನಿಗೆ ಹೇಳಿದರು, ಅದನ್ನು ಕೇಳಿ ರಾಮರಾಯನ ಒಂದು ಭ್ರಾಂತಿಯು ದೂರವಾಗಿ, ಆತನು ಸ್ವಲ್ಪ ಕಣ್ಣು ತೆರೆದನು, ತಿರುಮಲ-ವೆಂಕಟಾದ್ರಿಗಳಿಂದ ಪೆಟ್ಟುತಂದು ಮುಸಲ್ಮಾನ ಸೈನ್ಯವು ಓಡಿಬಂದಿಲ್ಲೆಂಬದು ಈಗ ಆತನಿಗೆ ಗೊತ್ತಾಯಿತು. ಈ ಪ್ರಸಂಗದಲ್ಲಿ ಶತ್ರುಗಳು ಮುಂದಕ್ಕೆ ಸಾಗಿಬರುವ ಹಾದಿಯನ್ನು ನೋಡುತ್ತ ಕುಳಿತುಕೊಳ್ಳದೆ, ತಾನು ಮುಂದಕ್ಕೆ ಸಾಗಿಹೋಗಬೇಕೆಂದು ರಾಮರಾಜನು ಯೋಚಿಸಿದನು. ಈಗ ರಾಮರಾಜನ ಸೈನ್ಯವು ಮುದ್ದಲ್ಲಕೋಟಿಯ ಬಳಿಯಲ್ಲಿ ಇತ್ತು, ಶತ್ರುಸೈನ್ಯವು ತನ್ನ ಬಂಧುಗಳ ಕಣ್ಣುತಪ್ಪಿಸಿ ತಿರುಗಿ ಬಂದ ತನ್ನನ್ನು ಗಂಟುಬಿದ್ದಿತೆಂದು ಆತನು ತಿಳಿದನು, ಆದರೆ ಆತನು ಎದೆಗುಂದಲಿಲ್ಲ. ತನ್ನ ಸೈನ್ಯವು ಒಟ್ಟುಗೂಡಿದ ನಾಲ್ವರು ಬಾದಶಹರು ಸೈನ್ಯಕ್ಕೂ ಎದುರಾಗಲು ಸಮರ್ಥವಾಗಿರುತ್ತದೆಂಬ ನಂಬಿಗೆಯು ಆತನಿಗೆ ಸಂಪೂರ್ಣವಾಗಿ ಇತ್ತು ! ಅಂದಬಳಿಕ ಕೇಳುವದೇನು ? ಆತನು ಕೂಡಲೆ ತನ್ನ ಸೈನ್ಯಕ್ಕೆ ಮುಂದಕ್ಕೆ ಸಾಗಲು ಆಜ್ಞಾಪಿಸಿದನು. ಆಗ ಆತನ ನಿಜವಾದ ಹಿತಕಚಿಂತರು ಆತನಿಗೆ- “ಮಹಾರಾಜ, ತಮಗೆ ತಿರುಮಲ-ವೆಂಕಟಾದ್ರಿಗಳ ಬೆಂಬಲವಿಲ್ಲ. ಅವರನ್ನು ಕರೆಯಕಳುಹಿಸಿ, ಅವರು ಬಂದಬಳಿಕ ತಾವು ಮುಂದಕ್ಕೆ ಸಾಗಿಹೋಗತಕ್ಕದ್ದು. ಇಲ್ಲದಿದ್ದರೆ, ಶತ್ರುಗಳು ತಾವಾಗಿ ನಮ್ಮ ಮೈಮೆಲೆ ಸಾಗಿ ಬಂದಬಳಿಕ ನಿರ್ವಾಹವಿಲ್ಲದೆ ಏನು ಮಾಡುವದನ್ನು ಮಾಡಬೇಕು, ಈಗ ನಾವು ಮದ್ದಲ್ಲ ಕೋಟಿಯ ಆಶ್ರಯದಲ್ಲಿರುವೆವು. ಆ ಆಸರವನ್ನು ಬಿಟ್ಟು ಮುಂದಕ್ಕೆ ಹೋಗುವ ಸಾಹಸವನ್ನು ಮಾಡಬಾರದು” ಎಂದು ಹೇಳಿದರು. ಆದರೆ ರಾಮರಾಜನಿಗೆ ಅವರ ಮಾತುಗಳು ಎಷ್ಟುಮಾತ್ರವೂ ಸೇರಲಿಲ್ಲ. ನಾನು ಈಗ ಯೋಚಿಸಿರುವದೇ ಯೋಗ್ಯವಾಗಿರುತ್ತದೆ. ನಾನು ಮುಂದಕ್ಕೆ ಸಾಗಿ ಹೋಗದಿದ್ದರೆ, ನನ್ನ ಅಂಜುಬುರುಕತನವು ವ್ಯಕ್ತವಾಗುವದು. ಈಗ ಅಂಜಲಿಕ್ಕೆ ಅಂಥ ಪ್ರಸಂಗವೇನು ಬಂದಿರುವದಿಲ್ಲ. ಸುಮ್ಮನೆ ಯಾಕೆ ಅಂಜಬೇಕು ? ನಾವು ಮುಂದಕ್ಕೆ ಸಾಗಿಹೋಗಿ ಶತ್ರುಗಳು ಎದುರಾದಕೂಡಲೆ

ಅವರನ್ನು ಸೋಲಿಸಿ, ಅವರನ್ನು ಓಡಿಸಿ ಕೊಂಡು ಹೋಗಿ ವಿಜಾಪುರವನ್ನು ಸೇರದಿದ್ದರೆ, ನಮ್ಮ ಪೌರುಷವೇನು ? ಎಂಬ ಅಭಿಮಾನೋಕ್ತಿಗಳನ್ನು ಆಡುತ್ತ, ತನ್ನ ಯಾವತ್ತೂ ಸೇನಾಪತಿಗಳಿಗೆ ತಳವನ್ನು ಕಿತ್ತಲು ಒತ್ತಾಯದಿಂದ ಆಜ್ಞಾಪಿಸಿದನು. ರಾಮರಾಜನ ಈ ಅಪ್ಪಣೆಗೆ ರಣಮಸ್ತನು ಒಳಿತಾಗಿ ಉತ್ತೇಜನ ಕೊಡುವನು. ಉಳಿದವರು ಪ್ರತಿಬಂಧ ಮಾಡುವರು. ರಾಮರಾಜನು ರಣಮಸ್ತನನ್ನು ಹೊಗಳುವನು; ಸ್ವಾಮಿಭಕ್ತರಾದ ತನ್ನ ಜನರನ್ನು ತಿರಸ್ಕರಿಸುವನು. ಇದರಿಂದ ರಾಮರಾಜನ ನಿಜವಾದ ಹಿತಚಿಂತಕರ ಮನಸ್ಸುಗಳು ನೊಂದವು. ಅವರು ತಿರುಮಲ-ವೆಂಕಟಾದ್ರಿಗಳು ಬರುವವರೆಗೆ ಮುದ್ದಲ್ಲಕೋಟೆಯ ಆಶ್ರಯವನ್ನು ಬಿಟ್ಟು ಮುಂದಕ್ಕೆ ಹೋಗಲಾಗದೆಂದು ನಿಶ್ಚಯಿಸಿದರು; ಆದರೆ ರಾಮರಾಜನು ಮುಂದಕ್ಕೆ ಸಾಗಿಹೋಗಲೇಬೇಕೆಂದು ಒತ್ತಾಯ ಮಾಡಹತ್ತಿದನು. ಆತನು ಹಟಮಾರಿತನ ದುರಭಿಮಾನಗಳ ಮುಂದೆ ಯಾರ ಆಟವೂ ನಡೆಯಲೊಲ್ಲದು. ರಾಮರಾಜನು ತನ್ನ ಸೈನ್ಯದ ತಳವನ್ನೇ ಮೊದಲು ಎಬ್ಬಿಸಿಬಿಟ್ಟದ್ದರಿಂದ, ಉಳಿದವರು ನಿರ್ವಾಹವಿಲ್ಲದೆ ಮುಂದಕ್ಕೆ ಸಾಗಬೇಕಾಯಿತು. ವಿನಾಶಕಾಲಕ್ಕೆ ವಿಪರೀತ ಬುದ್ಧಿಯೆಂಬ ಮಾತು ಇಲ್ಲಿ ಚೆನ್ನಾಗಿ ವ್ಯಕ್ತವಾಗುವದು.

ರಾಮರಾಜನ ಸೈನ್ಯವು ವಾಯುಪುರದ ಬಳಿಯಲ್ಲಿ ಬಂದಿತು. ಶತ್ರುಗಳ ಸೈನ್ಯವೂ ಎದುರಿನಿಂದ ಅಲ್ಲಿಗೆ ಬಂದಿತು, ಎರಡೂ ಸೈನ್ಯಗಳು ಒಂದಕ್ಕೊಂದು ತಾಕಲಾಡಿ ಘನಚಕ್ರದ ಕಾಳಗಕ್ಕೆ ಆರಂಭವಾಯಿತು. ಈ ಯುದ್ಧವಾರ್ತೆಯು ಕೇವಲ ಏಕಪಕ್ಷೀಯ ಯವನರ (ಮುಸಲ್ಮಾನ) ಇತಿಹಾಸಕಾರರಿಂದಲೇ ನಮಗೆ ತಿಳಿದಿರುವದು ದುದೈವದ ಸಂಗತಿಯು, ಮುಸಲ್ಮಾನ ಇತಿಹಾಸಕಾರರು ಜಯಶಾಲಿಗಳಾದ ಮುಸಲ್ಮಾನರ ಪಕ್ಷವನ್ನೇ ಕಟ್ಟಿ ಹಿಂದೂ ಜನರನ್ನು ನಿರಾಕರಿಸಿ ಬರೆಯುವ ಸಂಭವ ವಿಶೇಷವಾಗಿರುತ್ತದೆ. ಫೇರಿಸ್ತನೆಂಬ ಮುಸಲ್ಮಾನ ಇತಿಹಾಸಕಾರನು ರಾಮರಾಜ ಸೈನ್ಯದ ಸಂಖ್ಯೆಯನ್ನು ಬೇರೆ ಬೇರೆ ಪ್ರಸಂಗಗಳಲ್ಲಿ ಬೇರೆ ಬೇರೆ ವೀಧವಾಗಿ ಕೊಟ್ಟಿರುತ್ತಾನೆ. ಒಂದು ಸ್ಥಳದಲ್ಲಿ ಆತನು ರಾಮರಾಜನ ಸೈನ್ಯದಲ್ಲಿ ೯,೦೦,೦೦೦ ಕಾಲಾಳುಗಳೂ, ೪೫,೦೦೦ ಕುದುರೆ ಸವಾರರೂ, ೨,೯೦೦ ಆನೆಗಳೂ, ೧೫,೦೦೦ ಬೇರೆ ಸೈನಿಕರೂ ಇದ್ದರೆಂದು ಉಲ್ಲೇಖಿಸಿರುವನು. ಈ ಸೈನ್ಯಕ್ಕೆ ಸರಿಯಾಗಿಯೇ ಮುಸಲ್ಮಾನರ ಸೈನ್ಯವಾದರೂ ಇರಬಹುದು. ಮುಸಲ್ಮಾನರ ಸೈನ್ಯವು ಮೂರು ತುಂಡುಗಳಾಗಿ ವಿಭಾಗಿಸಲ್ಪಟ್ಟಿತ್ತು. ಹಿಂದೂಸೈನ್ಯದ ಬಲಗಡೆಯ ಮಗ್ಗಲ ಮೇಲೆ ಸಾಗಿಹೋಗುವದುಕ್ಕಾಗಿ ವಿಜಾಪುರದ ಆದಿಲಶಹನ ಸೈನ್ಯವೂ, ಎಡಗಡೆಯ ಮಗ್ಗಲಿಗೆ ಸಾಗಿಹೋಗುವದುಕ್ಕಾಗಿ

ಬೀದರದ ಬಾದಶಹನ ಸೈನ್ಯವೂ, ಮಧ್ಯ ಕೇಂದ್ರದ ಮೇಲೆ ಸಾಗಿ ಬರುವದಕ್ಕಾಗಿ ಅಹಮ್ಮದನಗರದ ಹುಸೇನ ನಿಜಾಮಶಹನ ಸೈನ್ಯವೂ ಯೋಜಿಸಲ್ಪಟ್ಟಿದ್ದವು. ಈ ಮೂವರೂ ತಮ್ಮ ತಮ್ಮ ತೋಫಖಾನೆಗಳನ್ನು ಮಧ್ಯದಲ್ಲಿಟ್ಟು, ಅವು ಹಿಂದುಗಳಿಗೆ ಕಾಣದಹಾಗೆ ಅವುಗಳ ಮುಂದೆ ಧನುರ್ಧಾರಿಗಳ ಸೈನ್ಯವನ್ನು ನಿಲ್ಲಿಸಿದ್ದರು. ಪ್ರತಿ ಒಂದು ಪಥಕದವರು ತಮ್ಮ ಬಾರಾ ಇಮಾಮನ ನಿಶಾನೆಯನ್ನು ಸೈನ್ಯದ ಮುಂದೆ ಹಿಡಿದಿದ್ದರು. ನಿಜಾಮಶಹನ ತೋಫಖಾನೆಯು ದೊಡ್ಡದಿತ್ತು. ಅವುಗಳಲ್ಲಿ ತೋಫುಗಳು ಸಣ್ಣವು-ದೊಡ್ಡವು ಕೂಡಿ ೬೦೦ ಇದ್ದವು. ಸಣ್ಣ ತೋಫುಗಳನ್ನು ಹಿಂದು ಗಡೆಯಲ್ಲಿ ನಿಲ್ಲಿಸಿ, ದೊಡ್ಡ ತೋಫುಗಳನ್ನು ಮುಂದುಗಡೆಯಲ್ಲಿ ನಿಲ್ಲಿಸಿದ್ದರು. ಈ ಮೇರೆಗೆ ತೋಫುಗಳನ್ನು ನಿಲ್ಲಿಸಿರುವುದು ಹಿಂದೂ ಜನರಿಗೆ ಗೊತ್ತಾಗಿದ್ದಿಲ್ಲ. ಅದು ಗೊತ್ತಾಗಬಾರದೆಂತಲೇ ಮುಸಲ್ಮಾನರು ಧನುರ್ಧಾರಿಗಳನ್ನು ತೋಫುಗಳ ಮುಂದೆ ನಿಲ್ಲಿಸಿ ಮರೆಮಾಡಿದ್ದರು. ಮುಸಲ್ಮಾನ ಧನುರ್ಧಾರಿಗಳು ಬಾಣಗಳನ್ನು ಬಿಡಹತ್ತಿದಕೂಡಲೆ ಹಿಂದೂಜನರು ಅವರ ಮೇಲೆ ಬಾಣಗಳನ್ನು ಸುರಿಸಿ ಹತ್ತಿದರು. ಹಿಂದೂ ಧನುರ್ಧಾರಿಗಳಿಗೆ ತಮ್ಮ ಧನುರ್ಧಾರಿಗಳು ಈಡಾಗಲಾರರೆಂಬುದು ಮುಸಲ್ಮಾನರಿಗೆ ಗೊತ್ತಿದ್ದರೂ, ಹಿಂದೂ ಸೈನಿಕರನ್ನು ತಮ್ಮ ಮೇಲೆ ಎಳಕೊಂಡು, ಕೂಡಲೆ ತಮ್ಮ ಬಿಲ್ಲಾಳುಗಳನ್ನು ಹಿಂದಕ್ಕೆ ಸರಿಸಿಕೊಂಡು ತೋಫುಗಳನ್ನು ಹಾರಿಸಿ, ಹಿಂದೂ ಸೈನ್ಯದ ಸಂಹಾರವನ್ನು ಮಾಡಿ ಜರ್ಜರಗೊಳಿಸಿಬೇಕೆಂದು ಮುಸಲ್ಮಾನರು ಯೋಚಿಸಿದ್ದರು, ಆ ಯೋಚನೆಯು ಚನ್ನಾಗಿ ಫಲಿಸಿತು. ಈ ಮುಸಲ್ಮಾನ ಧನುರ್ಧಾರಿಗಳ ಆಟವು ನಮ್ಮ ಮುಂದೆ ಏನೂ ನಡೆಯಲಾರದೆಂಬ ನಂಬಿಗೆಯಿಂದ ರಾಮರಾಜನು ತನ್ನ ಧನುರ್ಧಾರಿಗಳನ್ನು ಭರದಿಂದ ಮುಂದಕ್ಕೆ ಓಡುವವರಂತೆ ವಿಜಾಪುರದ ಕಡೆಗೆ ಸರಿಯಹತ್ತಿದರು. ಅದನ್ನು ನೋಡಿ ಹಿಂದೂಜನರು ಉಬ್ಬಿ ಜಯಘೋಷ ಮಾಡುತ್ತ ಆವೇಶದಿಂದ ಮುಂದಕ್ಕೆ ಸಾಗಿಹೋದರು. ಕೂಡಲೆ ಮುಸಲ್ಮಾನರು ತಮ್ಮ ತೋಫುಗಳನ್ನು ಹಾರಿಸಿ, ಹಿಂದು ಜನರ ಸಂಹಾರವನ್ನು ಮಾಡಹತ್ತಿದರು.

ಹೀಗಾಗಿ ಶೂರರಾದ ಹಿಂದೂ ಧನುರ್ಧಾರಿಗಳು ಪಟಪಟ ಸಾಯಹತ್ತಿದರು ಇಷ್ಟರಿಂದ ರಾಮರಾಜನ ಸೈನಿಕರೇನು ಹಿಂಜರಿಯಲಿಲ್ಲ. ಕೂಡಲೇ ಮುಸಲ್ಮಾನ ತೋಫುಗಳಿಗೆ ಎದುರಾಗಿ ಹಿಂದೂ ಜನರ ತೋಫುಗಳೂ ಮುಂದಕ್ಕೆ ಬಂದು ಹಾರಹತ್ತಿದವು, ಇದರಿಂದ ಎರಡೂ ಸೈನ್ಯಗಳಲ್ಲಿ ಭಯಂಕರವಾದ ಸಂಹಾರಕಾರ್ಯವು ನಡೆಯಿತು. ಅಷ್ಟರಲ್ಲಿ ಬೇರೆ ಚಾರರ ಮುಖಾಂತರವಾಗಿ ಶತ್ರುಗಳ ಮೋಸವು ಗೊತ್ತಾಗಿ, ತಿರುಮಲ-ವೆಂಕಟಾದ್ರಿಗಳೂ ತಮ್ಮ ಸೈನ್ಯಗಳೊಡನೆ

ವೇಗದಿಂದ ಬಂದು, ಮುಸಲ್ಮಾನ ಸೈನ್ಯದ ಎಡಬಲಗಳಲ್ಲಿ ಭಯಂಕರ ರೀತಿಯಿಂದ ಏರಿಹೋದರು. ಮಧ್ಯಭಾಗದಲ್ಲಿಯಂತೂ ರಾಮರಾಜನು ಸ್ವತಃ ಆನೆಯ ಮೇಲೆ ಕುಳಿತು ಕೊಂಡು ಸಂಚರಿಸುತ್ತ ತನ್ನ ದಂಡಾಳುಗಳಿಗೆ ಧೈರ್ಯ ಹೇಳುತ್ತಲಿದ್ದನು. ಆತನ ಅಲೌಕಿಕ ಧೈರ್ಯದಿಂದ ಬಹಳ ಪ್ರಯೋಜನವಾಯಿತು. ಅವನ ಸೈನ್ಯದವರು ಒಳಿತಾಗಿ ಸ್ಫುರಣಗೊಂಡರು, ಶತ್ರುಗಳ ತೋಪುಗಳು ಸುಮ್ಮನಾದವು. ರಾಮರಾಜನು ಶತ್ರುಗಳನ್ನು ಹಿಂದೆ ಸರಿಸುತ್ತ ಹೋದನು. ಶತ್ರುಗಳು ಹಿಂದಕ್ಕೆ ಸರಿಯುತ್ತ ಹೋದಂತೆ ರಾಮರಾಜನು ವಿಲಕ್ಷಣ ರೀತಿಯಿಂದ ಆವೇಶಗೊಂಡನು. ವೃದ್ಧ ರಾಮರಾಜನ ಈಗಿನ ಮಹಾ ಶೌರ್ಯಕ್ಕೆ ಭಾರತೀಯ ವೀರಾಗ್ರಣಿ ಭೀಷ್ಮನ ಶೌರ್ಯವನ್ನು ಹೋಲಿಸಬಹುದು. ಈಗಿನ ಕಾಲದಲ್ಲಿ ರಾಮರಾಜನ ಮನಸ್ಸು ೯೦ ವರ್ಷದ್ದಿತ್ತೆಂದು ಕೆಲವರು ಹೇಳಿರುತ್ತಾರೆ; ಆದರೆ ಇದು ಆತಿಶಯೋಕ್ತಿಯೆಂದು ಭಾವಿಸಿದರೂ, ರಾಮರಾಜನು ಈ ಕಾಲದಲ್ಲಿ ವೃದ್ಧಾಪ್ಯದಶೆಯನ್ನು ಹೊಂದಿದ್ದನೆಂದು ಹೇಳಲಿಕ್ಕೆ ಬಾಧಕವಿಲ್ಲ. ಉಭಯ ಸೈನಿಕರು ಎದೆಗೆ ಎದೆಯಾನಿಸಿ ಕಾದುತ್ತಲಿದ್ದರು. ಇನ್ನು ಮೇಲೆ ತನಗೆ ಪೂರ್ಣ ಜಯಪ್ರಾಪ್ತಿಯಾಗುವದೆಂಬ ನಂಬಿಗೆಯು ರಾಮರಾಜನಲ್ಲಿ ಉತ್ಪನ್ನವಾಗತೊಡಗಿತ್ತು; ಮುಸಲ್ಮಾನರು ಇನ್ನು ಓಡಿಹೋಗತಕ್ಕವರು ಅಷ್ಟರಲ್ಲಿ ದುದೈರ್ಯದಿಂದ ರಾಮರಾಜನು ಹತ್ತಿಕೊಂಡಿದ್ದ ಆನೆಗೆ ಗಾಯವಾಗಿ ಅದು ದೊಪ್ಪನೆ ನೆಲಕ್ಕೆ ಕುಳಿತು. ಆದರೆ ರಾಮರಾಜನು ಎದೆಗುಂದಲಿಲ್ಲ; ಆತನು ಅಂಬಾರಿಯಿಂದ ಕೆಳಗೆ ಇಳಿದು, ತನ್ನ ಸಲುವಾಗಿ ಒಂದು ಸಿಂಹಾಸನವನ್ನು ಸಿದ್ಧಮಾಡುವದಕ್ಕಾಗಿ ತನ್ನ ಸೈನಿಕರಿಗೆ ಆಜ್ಞಾಪಿಸಿದನು. ಮುಂದೆ ಸ್ವಲ್ಪ ವೇಳೆಯಲ್ಲಿ ಸಿಂಹಾಸನವು ಸಿದ್ಧವಾಗಲು, ರಾಮರಾಜನು ಅದರ ಮೇಲೆ ಕುಳಿತು ಸೈನ್ಯದಲ್ಲಿ ಮಹಾ ಪರಾಕ್ರಮವನ್ನು ಮಾಡಿದವರಿಗೆ ಕೈಗೆ ಬಂದಂತೆ ಉಚಿತಗಳನ್ನು ಕೊಡಹತ್ತಿದನು. ಶತ್ರುಗಳ ತೋಫಖಾನೆಯಲ್ಲಿ ಜೀವವೇನು ಉಳಿದಿರುವದಿಲ್ಲೆಂದು ಆತನು ಸಂಪೂರ್ಣವಾಗಿ ನಂಬಿಕೊಂಡಿದ್ದನು. ರಾಮರಾಜನ ಸೈನಿಕರಾದರೂ ಆವೇಶದಿಂದ ಕಾದುತ್ತಲಿದ್ದರು. ಅಷ್ಟರಲ್ಲಿ ಶತ್ರುಗಳ ಕಡೆಯ ಒಳ್ಳೆ ಜಾಣರಾದ ಗೋಲಂದಾಜಿಗಳು ತಮ್ಮ ತೋಪುಗಳಲ್ಲಿ ತಾಮ್ರದ ದುಡ್ಡುಗಳನ್ನೂ ಚೂರುಗಳನ್ನೂ ತುಂಬಿ ಒಮ್ಮೆಲೆ ಹಾರಿಸಹತ್ತಿದರು. ಇದರಿಂದ ರಾಮರಾಜನ ಸೈನಿಕರು ಅಕಸ್ಮಾತ್ತಾಗಿ ಗಾಯ ಪಟ್ಟು ನೆಲಕ್ಕೆ ಉರುಳಹತ್ತಿದರು. ಈ ಸುದ್ದಿಯನ್ನು ರಾಮರಾಜನ ಕಡೆಯ ಜನರು ರಾಮರಾಜನಿಗೆ ಹೇಳಿ, ಇನ್ನು ನೀವು ಬೇಗನೆ ಕುದುರೆಯನ್ನು ಹತ್ತಿ ಹಿಂದಕ್ಕೆ ಸರಿಯಬೇಕೆಂದು ಸೂಚಿಸಿದರು; ಆದರೆ ಹೀಗೆ ಮಾಡುವದರಿಂದ

ತನ್ನ ದಂಡಾಳುಗಳು ಎದೆಗೆಟ್ಟಾರೆಂದು ತಿಳಿದು ಸಾಯುವವರೆಗೆ ಶತ್ರುಗಳಿಗೆ ಬೆನ್ನು ತೋರಿಸಬಾರದೆಂದು ರಾಯನು ನಿಶ್ಚಯಿಸಿ, ತನ್ನ ಸಿಂಹಾಸನವನ್ನು ಬಿಟ್ಟು ಏಳದಾದನು.

ರಾಮರಾಜನ ಈ ನಿಶ್ಚಯವು ಕಡೆತನಕ ತಡೆಯಲಿಲ್ಲ. ತಾಮ್ರದ ದುಡ್ಡುಗಳ ಹಾಗೂ ಚೂರುಗಳ ಹೊಡೆತವನ್ನು ತಾಳಲಾರದೆ, ಹಿಂದೂ ಜನರು ಹಿಂದಕ್ಕೆ ಸರಿಯಹತ್ತಿದರು. ಅವರು ಹಿಂದಕ್ಕೆ ಸರಿಯುತ್ತ ಹೋದಂತೆ ಮುಸಲ್ಮಾನರು ಮುಂದಕ್ಕೆ ಬರಹತ್ತಿದರು. ಅಷ್ಟರಲ್ಲಿ ಹುಸೇನ ನಿಜಾಮಶಹನಿಗೆ, ರಾಮರಾಜನು ಸೈನ್ಯ ಮಧ್ಯದಲ್ಲಿ ಸಿಂಹಾಸನದ ಮೇಲೆ ಕುಳಿತಿರುವನೆಂಬ ಸುದ್ದಿಯು ಹತ್ತಿತು. ಕೂಡಲೇ ಆತನು ರಾಮರಾಜನ ತಲೆಯನ್ನು ತಂದು ಕೊಟ್ಟವರಿಗೂ, ಆ ಕಾರ್ಯಕ್ಕಾಗಿ ಸಹಾಯ ಮಾಡಿದವರಿಗೂ ಬಹುದೊಡ್ಡ ಇನಾಮು ಕೊಡುವೆಂದು ಡಂಗುರ ಸಾರಿದನು. ಆಗ ನಿಜಾಮಶಹನ ದಂಡಿನವರು ಆವೇಶದಿಂದ ಹಿಂದುಗಳ ಸೈನ್ಯದ ಮೇಲೆ ನುಗ್ಗಿದರು. ಅಷ್ಟರಲ್ಲಿ ನಿಜಾಮಶಹನ ಆನೆಯು ಬೆದರಿ ರಾಮರಾಜನಿದ್ದ ಕಡೆಗೆ ಓಡಿಬಂದಿತು. ಹಿಂದುಗಳು ನಿಜಾಮಶಹನನ್ನು ಕೊಲ್ಲಬೇಕೆಂದು ಆನೆಯನ್ನು ಮುತ್ತಲು, ಅದು ಮತ್ತಷ್ಟು ಬೆದರಿ ಕರ್ಮಧರ್ಮ ಸಂಯೋಗದಿಂದ ರಾಮರಾಜನು ಕುಳಿತಿರುವಲ್ಲಿಗೆ ಬಂದಿತು. ಕೂಡಲೇ ರಾಮರಾಜನ ಜನರು ರಾಮರಾಜನನ್ನು ಪಲ್ಲಕ್ಕಿಯಲ್ಲಿ ಹಾಕಿಕೊಂಡು ವೇಗದಿಂದ ಹಿಂದಕ್ಕೆ ಓಡಿಹತ್ತಿದರು. ಹುಸೇನಶಹನ ಆನೆಯು ಪಲ್ಲಕ್ಕಿಯ ಬೆನ್ನುಹತ್ತಿಯೇ ಸಾಗಿತ್ತು.

* * * *

೨.೨ನೆಯ ಪ್ರಕರಣ

ದಂಪತಿಗಳ ಅಂತ್ಯವು

ಈ ಮೇರೆಗೆ ನಿಜಾಮಶಹನ ಆನೆಯು ತಮ್ಮ ಒಡೆಯನ ಪಲ್ಲಕ್ಕಿಯನ್ನು ಬೆನ್ನಟ್ಟಿರಲು, ರಾಮರಾಜನ ಜನರು ರಾಮರಾಜನನ್ನು ಪಲ್ಲಕ್ಕಿಯಿಂದ ಇಳಿಸಿ ರಥದಲ್ಲಿ ಕುಳ್ಳಿರಿಸಿಕೊಂಡು ವೇಗದಿಂದ ಸಾಗಿದರು. ಹೀಗೆ ರಾಮರಾಜನು ಓಡಿಹೋಗುವುದನ್ನು ನೋಡಿ ಆತನ ಸೈನಿಕರೂ ಈ ಓಡಿಹೋಗುವ ಮನಸ್ಸು ಮಾಡಿದರು. ಈ ದುರ್ಬುದ್ಧಿಯು ಸೈನಿಕರಿಗೆ ಉತ್ಪನ್ನವಾಗುವದೊಂದೇ ತಡ, ವಿಜಯನಗರದ ದಂಡಾಳುಗಳು ವಿಜಯನಗರದ ಕಡೆಗೆ ಓಡಿಹತ್ತಿದರು. ಅಂದಬಳಿಕ ಕೇಳುವದೇನು, ಮುಸಲ್ಮಾನ ಸೈನಿಕರು ಹಿಂದುಗಳನ್ನು ಬೆನ್ನಟ್ಟಿ ಸಂಹರಿಸಹತ್ತಿದರು. ಅಕಸ್ಮಾತ್ತಾಗಿ ಹೀಗೆ ಯಾಕಾಯಿತೆಂಬುದು ಯಾರಿಗೂ ತಿಳಿಯಲೊಲ್ಲದು. ವಿಜಯನಗರದ ಸೈನಿಕರು ಅಶ್ಚರ್ಯಚಕಿತರಾದರು; ಆದರೆ ಓಡಿಹೋಗುವದರ ಹೊರತು ಬೇರೆ ವಿಚಾರವೇ ಅವರಿಗೆ ಹೊಳೆಯಲಿಲ್ಲವು. ಹೀಗೆ ಒಂದು ಒಂದೂವರೆ ತಾಸಿನವರೆಗೆ ಓಡುವ ಕೆಲಸವು ನಡೆಯಿತು. ಅಷ್ಟರಲ್ಲಿ ಹಿಂದೂ ದಂಡಾಳುಗಳಿಗೆ ಅಕಸ್ಮಾತ್ತಾಗಿ ಮತ್ತೊಂದು ಗಂಡಾತರವು ಒದಗಿತು. ವಿಶ್ವಾಸಘಾತಕಿಯಾದ ರಣಮಸ್ತಖಾನನು ತನ್ನ ಅರಬ-ಪರ್ತಾಣ ಸೈನ್ಯವನ್ನು ಓಡಿಬರುವ ಹಿಂದುಗಳ ಸೈನ್ಯದ ಮೇಲೆ ನೂಕಿದನು. ಹಿಂದೆ ಮುಸಲ್ಮಾನ ಬಾದಶಹರ ಸೈನ್ಯ, ಮುಂದೆ ರಣಮಸ್ತಖಾನನ ಸೈನ್ಯ ಹೀಗೆ ಅಡಕೊತ್ತಿನಲ್ಲಿ ಸಿಕ್ಕ ಅಡಿಕೆಯಂತೆ ಹಿಂದೂ ಸೈನಿಕರು ಜಿಬ್ಬೆಯಾಗಹತ್ತಿದರು. ಅವರಿಗೆ ಹಿಂದಿರುಗಿ ಕಾದಲಿಕ್ಕೆ ಬರಲೊಲ್ಲದು; ಮುಂದಕ್ಕೆ ಓಡಿಹೋಗಲಿಕ್ಕೂ ಬರಲೊಲ್ಲದು. ಹೀಗಾಗಿ ಭಯಂಕರವಾದ ಹತ್ಯೆ ಅರಂಭವಾಯಿತು. ಹಿಂದೂ ಸೈನಿಕರ ಹೆಣಗಳ ರಾಶಿಗಳು ಬಿದ್ದವು. ಸಾವಿರಾರು ಆನೆಗಳು-ಕುದುರೆಗಳು ದಿಂಡುರುಳಿದವು. ಇಂಥ ಪ್ರಸಂಗದಲ್ಲಿ ರಾಮರಾಜನ ಮುನ್ನೂರು ಜನ ಸ್ವಾಮಿ ಭಕ್ತ ದಂಡಾಳುಗಳು ತಮ್ಮ ಒಡೆಯನನ್ನಾದರೂ ಮುದಗಲ್ಲ ಕೋಟಿಯವರೆಗೆ ಸುರಕ್ಷಿತವಾಗಿ ಕರಕೊಂಡು ಹೋಗಬೇಕೆಂದು ನಿಶ್ಚಯಿಸಿ, ರಾಮರಾಜನ ರಥವನ್ನು ದಕ್ಷತೆಯಿಂದ ರಕ್ಷಿಸುತ್ತ ಅದನ್ನು ಭರದಿಂದ ಸಾಗಿಸಿಕೊಂಡು ಹೋಗುತ್ತಲಿದ್ದರು. ಆದರೆ ಭವಿತವ್ಯವನ್ನು

ತಪ್ಪಿಸುವದು ಯಾರಿಂದಲೂ ಆಗದೆಂಬ ನ್ಯಾಯದಂತೆ, ರಾಮರಾಜನ ರಥವು ರಣಮಸ್ತಖಾನನ ಕಣ್ಣಿಗೆ ಬಿದ್ದಿತು. ಆಗ ದುಷ್ಟ ರಣಮಸ್ತನು ಬಹು ಸಮಾಧಾನ ಪಟ್ಟು ಇಂಥ ಪ್ರಸಂಗದಲ್ಲಿ ಸಾಧಿಸಿದರೇ ತನ್ನ ಪ್ರತಿಜ್ಞೆಯು ಸಾಧಿಸುವದೆಂದು ತಿಳಿದು ಆತನು ನೂರಾಐವತ್ತು ಜನರೊಡನೆ ರಾಮರಾಜನ ರಥವನ್ನು ಬೆನ್ನಟ್ಟಿ ನಡೆದನು. ರಾಮರಾಜನ ಜನರು ತಮ್ಮ ಒಡೆಯನನ್ನು ರಕ್ಷಿಸುವ ವಿಷಯವಾಗಿ ನಿಶ್ಚಯಮಾಡಿಕೊಂಡಿದ್ದರು. ಇತ್ತ ರಣಮಸ್ತಖಾನನೂ ತನ್ನ ಪ್ರತಿಜ್ಞೆಯನ್ನು ನೆರವೇರಿಸಲು ಆತುರಪಡುತ್ತಲಿದ್ದನು. ಮುದಗಲ್ಲುಕೋಟಿಯೊಳಗೆ ರಾಮರಾಜನು ಹೋಗುವದರೊಳಗಾಗಿ ಎಲ್ಲಿಯಾದರೂ ಕಂದಕದ ಬಳಿಯಲ್ಲಿ ರಾಮರಾಜನಿಗೆ ಗಂಟುಬಿದ್ದು, ಆತನ ಕುತ್ತಿಗೆ ಕೊಯ್ಯಬೇಕೆಂದೇ ಆ ವಿಶ್ವಾಸಘಾತಕಿಯು ನಿಶ್ಚಯಿಸಿದ್ದನು, ರಣಮಸ್ತನು ತನ್ನ ಪರಿವಾರದೊಡನೆ ತೀರ ಸನಿಯಕ್ಕೆ ಬಂದದ್ದನ್ನು ನೋಡಿ, ರಾಮರಾಜನ ರಕ್ಷಕರಾದ ಮುನ್ನೂರು ಜನರಲ್ಲಿ ನೂರಾಐವತ್ತು ಜನರು ರಾಮರಾಜನ ರಥವನ್ನು ಸಾಗಿಸಿಕೊಂಡು ಹೋಗಹತ್ತಿದರು. ಇದನ್ನು ನೋಡಿ ರಣಮಸ್ತನು ತನ್ನ ಸೈನ್ಯವನ್ನು ದ್ವಿಭಾಗಿಸಿ, ಎಪ್ಪತ್ತೈದು ಜನರನ್ನು ಹಿಂದಕ್ಕೆ ಕಾದಲು ಬಿಟ್ಟು, ಉಳಿದ ಎಪ್ಪತ್ತೈದು ಜನರನ್ನು ತನ್ನ ಸಂಗಡ ಕರಕೊಂಡ ರಾಮರಾಜನ ರಥದ ಮೇಲೆ ಸಾಗಿಹೋದನು, ದೈವವು ರಾಮರಾಜನಿಗೆ ತೀರ ಪ್ರತಿಕೂಲವಾಗಿತ್ತು. ರಣಮಸ್ತನ ಜನರ ದಾಳಿಯಲ್ಲಿ ರಾಮರಾಜನ ರಥದ ಒಂದು ಕುದುರೆಯ ಕಾಲು ಕಡಿದುಬಿದ್ದು ರಥವು ನಿಂತು ಬಿಟ್ಟಿತು. ರಾಮರಾಜನ ಜನರು ರಣಮಸ್ತನ ಜನರೊಡನೆ ಕಾದಹತ್ತಿದರು. ತಮ್ಮ ಒಡೆಯನ ದುರವಸ್ಥೆಯಿಂದ ರಾಮರಾಜನ ರಕ್ಷಕರು ಹತಾಶರಾಗಿ. ದಿಕ್ಕುಗೆಟ್ಟು ಓಡಹತ್ತಿದರು. ಆಗ ರಣಮಸ್ತನು ರಾಮರಾಜನ ಬಳಿಗೆ ಹೋದನು; ಆದರೆ ರಾಮರಾಜನು ಹೆದರದೆ ಕಾದುತ್ತಿರುವಾಗ ಆತನದೊಂದು ಕೈಯು ಕತ್ತರಿಸಿಬಿದ್ದಿತು. ಆಗ ರಣಮಸ್ತನು ರಾಮರಾಜನನ್ನು ಹಿಡಿದು ನಿಲ್ಲಿಸಿ-

ರಣಮಸ್ತನ-ನೂರಜಹಾನಳನ್ನು ಎಲ್ಲಿ ಇಟ್ಟಿರುವೆ, ಮೊದಲು ಹೇಳು.

ರಾಮರಾಜ-ತಮ್ಮಾ, ರಣಮಸ್ತ ನೀನು ನನ್ನ ಮೇಲೆ ತಿರುಗಿ ಬೀಳುವೆಯಾ?

ನೀನು ನನ್ನ.....

ರಣಮಸ್ತ-ನನ್ನ ಮುಂದೆ ಬೇರೆ ಯಾವ ಮಾತೂ ಆಡಬೇಡ ನೂರಜಹಾನಳನ್ನು ಎಲ್ಲಿ ಇಟ್ಟಿರುತ್ತೀ ಮೊದಲು ಹೇಳು, ಇಲ್ಲದಿದ್ದರೆ ನಿನ್ನ ಶಿರಚ್ಛೇದ ಮಾಡುವೆನು.

ರಾಮರಾಜ-ನೀನೆ ? ನೀನು ನನ್ನ ಶಿರಶ್ಛೇದ ಮಾಡುವೆಯಾ ?

ರಣಮಸ್ತ-ಹೌದು, ಮಾಡುವೆನು, ಆದರೆ ಮೊದಲು ನೂರಜಹಾನಳು ಎಲ್ಲಿ ಇರುತ್ತಾಳೆ ಹೇಳು.

ರಾಮರಾಜ-ನೂರ ಜಹಾನಳೇ ? ನೂರ ಜಹಾನಳು ಆ ಕುಂಜವನದಲ್ಲಿರುತ್ತಾಳೆ.

ರಣಮಸ್ತ-ಕುಂಜವನದಲ್ಲಿರುವಳೇ ? ಶಾಬಾಸ್! ಒಳ್ಳೇದಾಯಿತು ಬಹಳ ಒಳ್ಳೇದಾಯಿತು. ಬಹು ಯೋಗ್ಯವಾದ ಸ್ಥಳದಲ್ಲಿ ಆಕೆಯನ್ನು ಇಟ್ಟಿರುವೆ. ಇನ್ನು ಮೇಲೆ ನೀನು ಈ ಜಗತ್ತಿನಲ್ಲಿ ಇರಲವಶ್ಯವಿಲ್ಲ. ಇಲ್ಲಿ ನಿನ್ನ ಕೆಲಸವೇನೂ ಇಲ್ಲ. ನೂರಜಹಾನಳ ಪ್ರಾಪ್ತಿಗಾಗಿ ನಾನು ನಿನ್ನ ಶಿರಚ್ಛೇದ ಮಾಡಲೇಬೇಕಾಗಿರುವುದು.

ಈ ಮೇರೆಗೆ ನುಡಿದು ರಣಮಸ್ತಖಾನನು ಒಮ್ಮೆಲೆ ರಾಮರಾಜನ ತಲೆಯಮೇಲಿನ ಮುಂಡಾಸವನ್ನು ಹಾರಿಸಿ. ಆತನ ಚಂಡಿಕೆ ಹಿಡಿದು, ಖಡ್ಗದಿಂದ ಅವನ ರುಂಡವನ್ನು ಮುಂಡದಿಂದ ಬೇರೆ ಮಾಡಿದನು. ಆಗ ಅವನ ರುಂಡವು-ತಮ್ಮ ರಣಮಸ್ತ, ನೀನು.....ಎಂದು ಏನೋ ನುಡಿಯುತ್ತಿತ್ತು. ತಮ್ಮ ಒಡೆಯನ ಈ ಕೃತಿಯನ್ನು ನೋಡಿ ರಣಮಸ್ತನ ಜನರು ಆತನನ್ನು ಬಹಳವಾಗಿ ಶ್ಲಾಘಿಸಿದರು. ರಣಮಸ್ತನು ರಕ್ತಸುರಿಯುತ್ತಿರುವ ರಾಮರಾಜನ ಶಿರಸ್ಸನ್ನು ಕುದುರೆಯ ರಿಕ್ಕೀಬಿಗೆ ಕಟ್ಟಿ, ತನ್ನ ಜನರೊಡನೆ ಕುಂಜವನದ ಕಡೆಗೆ ಸಾಗಿದನು. ರಣಮಸ್ತನಿಗೆ ತುಂಗಭದ್ರೆಯ ಕಾಳಹೊಳೆಯು ಚೆನ್ನಾಗಿ ಗೊತ್ತಿದ್ದರಿಂದ, ಆತನು ಆ ಕಾಳಹೊಳೆಯಲ್ಲಿ ಕುದುರೆಯನ್ನು ನೂಕಿದನು. ಆಗ ತುಂಗಭದ್ರೆಯ ಪವಿತ್ರೋದಕದಲ್ಲಿ ರಾಮರಾಜ ರುಂಡದ ರಕ್ತವು ತೊಳೆಯುತ್ತಲಿತ್ತು. ಬರಬರುತ್ತ ಆ ಕೊಲೆಗಡುಕನು ಕುಂಜವನದ ಸನಿಯಕ್ಕೆ ಬಂದನು. ರಣಮಸ್ತನು ಕುದುರೆಯು ಯುದ್ಧದಲ್ಲಿ ಬಹಳವಾಗಿ ದಣಿದಿತ್ತು. ತುಂಗಭದ್ರೆಯನ್ನು ದಾಟುವಾಗಂತು ಅದು ತೀರಹಣ್ಣಾಗಿತ್ತು. ಆದರೆ ನೂರಜಹಾನಳ ಧ್ಯಾನಮಗ್ನನಾದ ರಣಮಸ್ತನು, ಕುದುರೆಯ ಕಡೆಗೆ ನೋಡದೆ ಆದನ್ನು ವೇಗದಿಂದ ಸಾಗಿಸಿಕೊಂಡು ಹೋಗಿ ಕುಂಜವನವನ್ನು ಪ್ರವೇಶಿಸಿದನು.

ಆಗ ಇಳಿಹೊತ್ತಿನ ಸಮಯವಾಗಿತ್ತು. ಸೂರ್ಯಾಸ್ತಕ್ಕೆ ಇನ್ನು ತಾಸು-ಒಂದೂವರೆ ತಾಸಿನ ಅವಕಾಶವಿರಬಹುದು. ಮೆಹೆರ್ಜಾನ್-ನೂರಜಹಾನರಲ್ಲಿ ಮೊದಲಿನಂತೆ ಸಖ್ಯವು ಉತ್ಪನ್ನವಾಗಿರಲು, ಅವರು ಆಗ ಪುಷ್ಕರಣಿಯ ದಂಡೆಯ ಮೇಲೆ ಒಬ್ಬರೊಬ್ಬರಿಗೆ ಸಮಾಧಾನದ ಮಾತುಗಳನ್ನು ಹೇಳುತ್ತ ಕುಳಿತುಕೊಂಡಿದ್ದರು. ರಣಮಸ್ತನು ಬಾದಶಹನ ಮೇಲೆ ತಿರುಗಿಬಿದ್ದು ರಾಮರಾಜನನ್ನು ಕೂಡಿಕೊಂಡದ್ದಕ್ಕಾಗಿ ಇಬ್ಬರೂ ವ್ಯಸನ ಪಡುತ್ತಲಿದ್ದರು.

ನೂರಜಹಾನಳಿಗೆ ಮಾತ್ರ ರಣಮಸ್ತನು ಫಿತೂರ ಆದದ್ದು ಅಷ್ಟು ವಿಶ್ವಸನೀಯವಾಗಿ ತೋರುತ್ತಿದ್ದಿಲ್ಲ, ಆಕೆಯು ಮೆಹೆರ್ಜಾನಳನ್ನು ಕುರಿತು—” ಮಾಸಾಹೇಬ, ನವಾಬಸಾಹೇಬರು ರಾಮರಾಜನನ್ನು ಕೂಡಿ ಕೊಂಡಿದ್ದು ಅವನ ನಾಶಕ್ಕಾಗಿಯೇ ಎಂಬಂತೆ ನನಗೆ ತೋರುತ್ತದೆ. ಕೂಡಿದ ದರ್ಬಾರದಲ್ಲಿ ನನ್ನ ಮಾನಖಂಡನ ಮಾಡಿದ್ದಕ್ಕಾಗಿ ರಣಮಸ್ತಖಾನರು ಘೋರ ಪ್ರತಿಜ್ಞೆಯನ್ನು ಮಾಡಿರಲು, ಅವರು ರಾಮರಾಜನ ನೌಕರರಾಗಿ ಇರಬಹುದೆ ? ಎಂದು ಕೇಳಿದಳು. ಆಕೆಯ ಈ ಪ್ರಶ್ನೆಯು ಮೆಹೆರ್ಜಾನಳಿಗೆ (ಮಾಸಾಹೇಬರಿಗೆ) ವಿಶ್ವಸನೀಯವಾಗಿ ತೋರಲಿಲ್ಲ. ಈ ವಿಷಯವನ್ನು ಕುರಿತು, ಪುಷ್ಕರಣಿಯ ತೀರದಲ್ಲಿ ಅವರ ಸಂಭಾಷಣೆಗಳು ನಡೆದಿದ್ದವು. ಇತ್ತ ರಣಮಸ್ತನು ಕುಂಜವನವನ್ನು ಪ್ರವೇಶಿಸಿ ನೆಟ್ಟಗೆ ಬಂಗಲೆಗೆ ಬರಲು, ಅಲ್ಲಿ ಮಾರ್ಜಿನಿಯು ಆತನಿಗೆ ಭೆಟ್ಟಿಯಾದಳು. ಆಗ ರಣಮಸ್ತನು ಆಕೆಯನ್ನು ಕುರಿತು—

ರಣಮಸ್ತ-ಲೈಲೀ, ನೀನೋಬ್ಬಳೇ ಇಲ್ಲಿ ಯಾಕೆ ? ಮಾಸಾಹೇಬರು ಎಲ್ಲಿ ಇರುತ್ತಾರೆ ? ನೂರಜಹಾನಳು-ನನ್ನ ಅರಗಿಳಿಯು-ಎಲ್ಲಿ ಇರುತ್ತದೆ ? ಇಷ್ಟು ದಿನ ಕಪಟನಾಟಕವನ್ನು ಹೂಡಿ ಸಂಪಾದಿಸಿದ ಯಶಸ್ಸನ್ನು ಕಾಣಿಕೆಯಾಗಿ ಅವರ ಮುಂದೆ ಇಡಲಿಕ್ಕೆ ನಾನು ತಂದಿರುತ್ತೇನೆ. ಹೋಗು, ಒಂದ ಬೆಳ್ಳಿಯ ತಬಕವನ್ನು ತಕ್ಕೊಂಡು ಬಾ, ಕಾಣಿಕೆಯ ವಸ್ತುವನ್ನು ಅದರಲ್ಲಿಟ್ಟು ಅವರ ಮುಂದೆ ಇಡೋಣ.

ಲೈಲೀ-(ಆಶ್ಚರ್ಯದಿಂದ ಮುಂಗಾಣದೆ) ಒಡೆಯರೇ, ನಿಮ್ಮ ಮಾತುಗಳ ಅರ್ಥವು ನನಗೆ ತಿಳಿಯಲೊಲ್ಲದು; ಆದರೆ ನೀವು ಹೀಗೆ ರಕ್ತದಿಂದ ಸ್ನಾನಮಾಡಿ ಎಲ್ಲಿಂದ ಬಂದಿರಿ ? ಅದರ ವೃತ್ತಾಂತವಾದರೂ ಏನು ?

ರಣಮಸ್ತ-ಆ ವೃತ್ತಾಂತವನ್ನು ಬೇಗನೆ ಕೇಳಿಕೊಳ್ಳಬೇಕೆಂಬ ಇಚ್ಛೆಯು ನಿನಗೆ ಇದ್ದರೆ, ನನ್ನ ಅರಗಿಳಿಯು ಎಲ್ಲಿ ಇರುತ್ತದೆಂಬದನ್ನು ಹೇಳು. ನನ್ನನ್ನು ಅತ್ತ ಕಡೆಗೆ ಕರಕೊಂಡು ಹೋಗು. ಆ ನೂರಜಹಾನಳು ಎಲ್ಲಿರುತ್ತಾಳೆ ? ಮಾಸಾಹೇಬರು ಎಲ್ಲಿರುತ್ತಾರೆ ?

ಲೈಲೀ-ಅವರಿಬ್ಬರೂ ಅತ್ತ ಆ ಪುಷ್ಕರಣಿಯ ತೀರದಲ್ಲಿ ಹೋಗಿ ಕುಳಿತುಕೊಂಡಿರುತ್ತಾರೆ.

ರಣಮಸ್ತ-ಹೀಗೋ ! ಒತ್ತಟ್ಟಿಗೆ ಅವರಿಬ್ಬರೂ ಇರುವರೇನು ? ಹಾಗಾದರೆ ಬಹಳ ನೆಟ್ಟಗಾಯಿತು ನಾನು ಅತ್ತಕಡೆಗೆ ಹೋಗುತ್ತೇನೆ.

ಹೀಗೆಂದು ರಣಮಸ್ತನು ಕುದುರೆಯಿಂದ ಕೆಳಗೆ ಧುಮುಕಿ, ರಾಮರಾಜನ

ರುಂಡವನ್ನು ತನ್ನ ಕರವಸ್ತ್ರದಲ್ಲಿ ಅಲ್ಲಿ ಅವರಿಬ್ಬರು ಮೇಲೆ ಹೇಳಿದಂತೆ ರಣಮಸ್ತನ ಫಿಠೂರಿಯನ್ನು ಕುರಿತು ಮಾತನಾಡುತ್ತ ಕುಳಿತುಕೊಂಡಿದ್ದರು. ಮೆಹೆರ್ಜಾನ್‌ನು ನೂರಜಹಾನಳಿಗೆ-ತಂಗೀ, ನಿನ್ನ ಮಾತು ನನಗೆ ನಂಬಿಗೆಯಾಗಿ ತೋರುವುದಿಲ್ಲ. ಒಂದು ಪಕ್ಷದಲ್ಲಿ ರಣಮಸ್ತನು ರಾಮರಾಜನ ಮೇಲೆ ತಿರುಗಿ ಬಿದ್ದರೂ ಆತನು ರಾಮರಾಜನ ಶಿರಸ್ಸನ್ನು ತರುವ ಬಗೆ ಹ್ಯಾಗೆ ? ಎಂದು ಪ್ರಶ್ನೆಮಾಡುತ್ತಿರಲು, ಅದಕ್ಕೆ ನೂರಜಹಾನಳು ಉತ್ತರಕೊಡುವ ಮೊದಲೇ ರಣಮಸ್ತನು ರಾಮರಾಜನ ಶಿರಸ್ಸನ್ನು ಅವರಿಬ್ಬರ ನಡುವೆ ದೊಪ್ಪನೆ ಒಗೆದು- “ಇದೇ ಆ ರಾಮರಾಜನ ಶಿರಸ್ಸು; ನನ್ನ ಪ್ರತಿಜ್ಞೆಯನ್ನು ಪೂರ್ಣ ಮಾಡಿದ ನಿಶಾನೆಯಿದು; ಇದನ್ನು ನಿಮ್ಮಿಬ್ಬರಿಗೂ ಕಾಣಿಕೆಯಾಗಿ ಅರ್ಪಿಸಿರುತ್ತೇನೆ! ಅರಗಿಳಿಯೇ, ಯಾವನು ನೆರೆದ ದರ್ಬಾರದಲ್ಲಿ ನಿನ್ನ ಮಾನಖಂಡನ ಮಾಡಿದ್ದನೋ, ಅವನ ತಲೆಯಿದು ನೋಡು! ಇದನ್ನು ಕೈಮುಟ್ಟಿ ನಾನು ಕೊಯ್ದು ತಂದಿರುತ್ತೇನೆ” ಎಂದು ನುಡಿಯುತ್ತಿರಲು, ಮೆಹೆರ್ಜಾನ್‌ನು ಆ ರುಂಡದ ಗುರುತು ಹಿಡಿದು, ಅತ್ಯಂತ ದುಃಖದಿಂದ ತಟ್ಟನೆ ರಣಮಸ್ತನಿಗೆ-

ಮೆಹೆರ್ಜಾನ್-ಮಗುವೇ, ನೀನು-ನೀನು ಈ ಶಿರಸ್ಸನ್ನು ಕೈಮುಟ್ಟಿ ತುಂಡರಿಸಿದೆಯಾ ?

ರಣಮಸ್ತ-ಅಹುದಹುದು ಮಾಸಾಹೇಬ, ಯಾವನ ದ್ವೇಷಮಾಡುವಂತೆ ನೀವು ಚಿಕ್ಕಂದಿನಿಂದಲೇ ನನಗೆ ಕಲಿಸಿದಿರೋ, ಆ ದುಷ್ಟ ರಾಮರಾಜನ ಶಿರಸ್ಸನ್ನು ನಾನು ಕೈಮುಟ್ಟಿ ತುಂಡರಿಸಿದೆನು.

ಮೆಹೆರ್ಜಾನ್-ತಮ್ಮಾ, ಮಗುವೇ. ಅಲ್ಲೋ. ಅವನು ನಿಮ್ಮ ತಂದೆಯು! ಆದರೆ ಇನ್ನು ಪ್ರಯೋಜನವೇನು? ಈಗಾಗುವ ಪ್ರಯೋಜನವು ಇಷ್ಟೇ.....

ಈ ಮೇರೆಗೆ ನುಡಿಯುವ ಮೆಹೆರ್ಜಾನ್‌ನ ಮಾತು ಕೇಳಿ ರಣಮಸ್ತನ ಮನಸ್ಸಿಗೆ ಹ್ಯಾಗಾದರೂ ಆಗಿರಲಿ; ಆದರೆ ಮೆಹೆರ್ಜಾನ್‌ನು ಆ ಶಿರಸ್ಸನ್ನು ಬಲಗೈಯಿಂದ ಎತ್ತಿಹಿಡಿದು, ಅದನ್ನು ಒಮ್ಮೆ ದಿಟ್ಟಿಸಿ ನೋಡಿದಳು. ಇನ್ನು ಮೇಲೆ ಈಕೆಯು ಏನು ಮಾಡುವಳೆಂಬದರ ತರ್ಕ ಮಾಡುವದದೊಳಗೆ ಆ ಪತಿಘಾತಕಳಾದ ಕರ್ಕಶ ಸ್ವಭಾವದ ಮೆಹೆರ್ಜಾನ್‌ನು, ತನ್ನ ಪತಿಯ ರುಂಡ ದೊಡನೆ ಆ ಪುಷ್ಕರಣಿಯ ಗಂಭೀರ ಜಲದಲ್ಲಿ ಹಾರಿಕೊಂಡಳು. ಹೀಗೆ ಆ ದಂಪತಿಗಳಿಬ್ಬರ ಅಂತ್ಯವಾಯಿತು.

೩೪ನೆಯ ಪ್ರಕರಣ

ಸರ್ವಸ್ವದ ನಾಶ

ಇದನ್ನು ನೋಡಿ ರಣಮಸ್ತಖಾನನು ದಂಗುಬಡಿದು ಏನೂ ತೋಚದೆ ಒಂದು ಕಲ್ಲಿನ ಗೊಂಬೆಯಂತೆ ಉಲುಕಾಡದೆ ಸುಮ್ಮನೆ ನಿಂತುಬಿಟ್ಟನು ಇಷ್ಟು ಹೊತ್ತಿನತನಕ ಆತನ ಮುಖದಲ್ಲಿ ತೋರುತ್ತಿದ್ದ ಆನಂದ, ವಿಜಯ, ಕೃತ ಕೃತ್ಯತೆ ಮೊದಲಾದ ವಿಕಾರಗಳ ಲಕ್ಷಣಗಳು ಮೆಹರ್ಜಾನಳ ಕಟ್ಟಕಡೆಯ ಮಾತಿನಿಂದಲೂ, ಕೃತಿಯಿಂದಲೂ ಲಯ ಹೊಂದಿದವು. ಉಳಿದ ಪ್ರಸಂಗದಲ್ಲಿ ಆತನ ತಾಯಿಯು ಬರಿಯ ಪುಷ್ಕರಣಿಯಲ್ಲಿಯೇ ಏಕೆ. ಒಂದು ದೊಡ್ಡ ಕೊಳ್ಳದಲ್ಲಿ ಹಾರಿಕೊಂಡಿದ್ದರೂ, ಆಕೆಯನ್ನು ಕಡೆಗೆ ತೆಗೆಯುವದಕ್ಕಾಗಿ ರಣಮಸ್ತಖಾನನು ಆಕೆಯ ಹಿಂದೆಯೇ ಹಾರಿಕೊಳ್ಳುತ್ತಿದ್ದು; ಆದರೆ ಈ ಪ್ರಸಂಗದಲ್ಲಿ ಆತನು ಕೇವಲ ನಿರ್ಜೀವನೂ. ನಿಶ್ಚಲನೂ, ನಿರ್ವಿಕಾರನೂ, ನಿರ್ವಿಚಾರಿಯೂ ಆಗಿದ್ದನು. ಆತನು ಕಲ್ಪಗೊಂಬೆಯಂತೆ ಎಷ್ಟೊಂದು ಹೊತ್ತು ನಿಂತುಬಿಟ್ಟಿದ್ದನು! ಇತ್ತ ನೂರಜಹಾನಳ ಸ್ಥಿತಿಯೂ ಹಾಗೆಯೇ ಆಗಿತ್ತು. ರಾಮರಾಜನು ರಣಮಸ್ತಖಾನನ ತಂದೆಯೆಂಬ ಕಲ್ಪನೆಯು ಆಕೆಯ ಮನಸ್ಸಿನಲ್ಲಿ ಎಂದೂ ಹೊಳೆದಿದ್ದಿಲ್ಲ. ಈ ವೀರನು ತನ್ನ ಮುಂದೆ ಮಾಡಿದ ಪ್ರತಿಜ್ಞೆಯನ್ನು ನೆರವೇರಿಸಿದ್ದರಿಂದ, ಈತನನ್ನು ಮದುವೆಯಾಗ ಬೇಕೆಂದು ಆಕೆಯು ನಿಶ್ಚಯಿಸಿದ್ದಳು; ಆದರೆ ರಣಮಸ್ತನು ಒಬ್ಬ ಹಿಂದೂ ರಾಜನ ವ್ಯಭಿಚಾರದಿಂದ ಹುಟ್ಟಿ, ಪಿತೃವಧೆದಂಥ ನೀಚಕಾರ್ಯ ಮಾಡಿದವನೆಂಬ ವಿಚಾರವು ಮನಸ್ಸಿನಲ್ಲಿ ಹೊಳೆದ ಕೂಡಲೇ, ಆಕೆಯು ರಣಮಸ್ತನ ನೆರಳಿಗೆ ನಿಲ್ಲಲಿಕ್ಕೆ ಸಹ ಹೇಸಿಕೊಳ್ಳುತ್ತಿದ್ದಳು. ಆಕೆಯು ಯಾವ ಉಪಾಯದಿಂದ ರಣಮಸ್ತನ ಬಳಿಯಿಂದ ತಪ್ಪಿಸಿಕೊಂಡು ಹೋಗಬೇಕೆಂದು ಯೋಚಿಸುತ್ತಿದ್ದಳು. ಅಷ್ಟರಲ್ಲಿ ರಣಮಸ್ತನು ಎಚ್ಚತ್ತು ನೂರಜಹಾನಳ ಕಡೆಗೆ ನೋಡಿ-ನೂರಜಹಾನ, ನಿನ್ನ ಸಲುವಾಗಿ ನಾನು ಇಂಥ ಪರಾಕ್ರಮವನ್ನೂ, ಸಾಹಸವನ್ನೂ ಮಾಡಿದೆನು; ನಿನ್ನ ಮುಂದೆ ಮಾಡಿದ ಪ್ರತಿಜ್ಞೆಯನ್ನು ಪೂರ್ಣಮಾಡಿರುತ್ತೇನೆ. ಇನ್ನು ವಿಳಂಬವೇಕೆ? ನಮ್ಮಿಬ್ಬರ ಲಗ್ನವಾಗಲಿ, ಎಂದು ನುಡಿದು ನೂರಜಹಾನಳ ಕೈಹಿಡಿಯ ಹೋಗಲು,

ಆಕೆಯು ತಟ್ಟನೆ ಹಿಂದಕ್ಕೆ ಸರಿದು, ಗಾಬರಿಯಾಗಿ ರಣಮಸ್ತನನ್ನು ಕುರಿತು ಇದೇನು ನಿಮ್ಮ ತಂದೆಯ ಶಿರಚ್ಛೇದ ಮಾಡಿದ ಕೈಯಿಂದಲೇ ನೀವು ನನ್ನ ಕೈ ಹಿಡಿಯುವಿರೇನು ? ನಿಮ್ಮ ಪ್ರೇಮಲಸ್ವಭಾವದ ಮಾತೃಶ್ರೀಯು ತನ್ನ ಪತಿಯ ಶಿರಸ್ಸಿನೊಡನೆ ಇದೇ ಈಗ ಜಲಸಮಾಧಿಯನ್ನು ಹೊಂದಿರಲು, ಅದನ್ನೆಲ್ಲ ಮರೆತು, ಇದೇ ಕ್ಷಣದಲ್ಲಿ ಇಂಥ ಮಾತುಗಳನ್ನು ಆಡುವಿರಾ ? ನೋಡಿರಿ, ನಿಮ್ಮ ವೃದ್ಧಾಸಿಯಾದ ಲೈಲಿಯು ಇತ್ತಕ್ಕಡೆಗೆ ಬರುತ್ತಾಳೆ, ಅನ್ನಲು ರಣಮಸ್ತನು ಮಾರ್ಜನೆಯ ಕಡೆಗೆ ನೋಡಿ, ಆಕೆಯ ಕೈಯನ್ನು ಹಿಡಿದು ಆಕೆಯನ್ನು ದರದರ ಎಳೆಯುತ್ತ ತಂದು-ಲೈಲೀ, ಹಿಂದಕ್ಕೆ ನೀನು ನನ್ನ ಜನ್ಮವೃತ್ತಾಂತವನ್ನು ಗೂಢವಿಟ್ಟು ಹೇಳಿದೆಯಲ್ಲ, ಈಗ ಅದನ್ನು ಸ್ಪಷ್ಟವಾಗಿ ಹೇಳು, ಇಲ್ಲದಿದ್ದರೆ ಮಾಸಾಹೇಬರನ್ನು ಹಿಂಬಾಲಿಸಿ ಹೋಗುವಂತೆ ನಿನ್ನ ಕುತ್ತಿಗೆ ಹಿಚಕಿ ಈ ಪುಷ್ಕರಣಿಯಲ್ಲಿ ಹಾಕುವೆನು ಎಂದನು.

ಮಾಸಾಹೇಬರು ಪುಷ್ಕರಣಿಯಲ್ಲಿ ಹಾರಿಕೊಂಡದ್ದನ್ನು ಮಾರ್ಜನೆಯು ದೂರದಿಂದ ನೋಡಿದ್ದಳಾದ್ದರಿಂದ, ಆಕೆಗೆ ತನ್ನ ಜೀವವು ಬೇಡಾಗಿತ್ತು. ರಣಮಸ್ತನು ತನ್ನನ್ನು ನೋಡಿ ಕೈಹಿಡಿಯದಿದ್ದರೆ ಆಕೆಯು ಇಷ್ಟು ಹೊತ್ತಿಗೆ ಪುಷ್ಕರಣಿಯಲ್ಲಿ ಹಾರಿಕೊಂಡುಬಿಡುತ್ತಿದ್ದಳು. ನಿರಿಚ್ಛಳಾದ ಆಕೆಯು ಈಗ ರಣಮಸ್ತನ ಆಗ್ರಹದ ಪ್ರಶ್ನೆಗೆ ಉತ್ತರವನ್ನು ಹೇಳಿಬಿಡಬೇಕೆಂದು ನಿಶ್ಚಯಿಸಿ, ರಣಮಸ್ತನ ಜನ್ಮವೃತ್ತಾಂತವನ್ನು ಸಾಧ್ಯಂತವಾಗಿ ಅವನಿಗೆ ಹೇಳಿದಳು. ಇದನ್ನು ಕೇಳುತ್ತಿರುವಾಗ ರಣಮಸ್ತನ, ಹಾಗೂ ನೂರಜಹಾನಳ ಚಿತ್ತ ವೃತ್ತಿಗಳು ಹ್ಯಾಗಾಗಿರಬಹುದೆಂಬದನ್ನು ವರ್ಣಿಸುವುದು ಸಾಧ್ಯವಿಲ್ಲ. ಪ್ರತ್ಯಕ್ಷತಂದೆಯು ನನ್ನನ್ನು ಅಕೃತ್ರಿಮ ರೀತಿಯಿಂದ ಪ್ರೀತಿಸುತ್ತಿರಲು, ನಾನು ಈ ಕೈಯಿಂದ ಆತನ ಶಿರಚ್ಛೇದ ಮಾಡಿ ಮಹಾಪಾತಕಕ್ಕೆ ಗುರಿಯಾದೆನಲ್ಲ ! ಎಂದು ವಿಚಾರ ಮಾಡುತ್ತ ರಣಮಸ್ತನು ಸುಮ್ಮನೆ ಕುಳಿತುಬಿಟ್ಟನು. ಇತ್ತ ನೂರಜಹಾನಳು ರಣಮಸ್ತನಾನನ ಕುಲವೃತ್ತಾಂತವನ್ನು ಕೇಳಿ, ಅವನನ್ನು ಬಹಳವಾಗಿ ತಿರಸ್ಕರಿಸಹತ್ತಿ, ತಾನು ಇನ್ನು ಈತನ ಬಳಿಯಲ್ಲಿಂದ ಹ್ಯಾಗೆ ಪಾರಾಗಿಹೋಗಬೇಕೆಂದು ಯೋಚಿಸುತ್ತ ಸುಮ್ಮನೆ ಕುಳಿತುಕೊಂಡಳು. ಹೀಗೆ ಇವರಿಬ್ಬರು ವಿಚಾರಮಗ್ನರಾಗಿರಲು ಮಾರ್ಜನೆಯು ಈ ಸಂಧಿಯನ್ನು ಸಾಧಿಸಿ ಪುಷ್ಕರಣಿಯಲ್ಲಿ ಹಾರಿಕೊಂಡಳು. ಆಕೆಯು ಹಾರಿಕೊಂಡ ಸಪ್ಪಳಕ್ಕೆ ರಣಮಸ್ತನು ಎಚ್ಚತ್ತು ನೂರಜಹಾನಳ ಕೈಯನ್ನು ಕಸುವಿನಿಂದ ಹಿಡಿದನು. ಈ ಕಾಲದಲ್ಲಿ ರಣಮಸ್ತನು ಉನ್ನತ್ತನಾಗಿದ್ದನು. ಆತನ ಮೈಮೇಲೆ ಪೂರಾ ಎಚ್ಚರವು ಇದ್ದಿಲ್ಲ. ಆತನು ನೂರಜಹಾನಳನ್ನು ಕುರಿತು-ನಿನ್ನ ಸಲುವಾಗಿ ನಾನು

ಇದನ್ನೆಲ್ಲಮಾಡಿದೆನು. ಇನ್ನು ಈ ಮಂಗಳ ಭೂಮಿಯಲ್ಲಿ ನಮ್ಮಿಬ್ಬರ ಲಗ್ನವಾಗಲಿ, ನೋಡು, ನಮ್ಮ ಲಗ್ನದ ಸಮಾರಂಭವನ್ನು ನೋಡಿ ಸಂತೋಷಪಟ್ಟು ನಮ್ಮನ್ನು ಆಶೀರ್ವದಿಸುವದಕ್ಕಾಗಿ ನನ್ನ ತಾಯಿ-ತಂದೆಗಳಿಬ್ಬರು ಪುಷ್ಕರಣಿಯ ಮೇಲೆ ಹ್ಯಾಗೆ ಬಂದು ಕುಳಿತುಕೊಂಡಿದ್ದಾರೆ ! ಎಂದು ನುಡಿದವನೇ ಅರ್ಧ ಸತ್ತಂತೆ ಆಗಿದ್ದ ನೂರಜಹಾನಳನ್ನು ಎತ್ತಿಕೊಂಡು ಆ ರಾಕ್ಷಸ-ಸದೃಶನಾದ ರಣಮಸ್ತನು ಪುಷ್ಕರಣಿಯಲ್ಲಿ ಹಾರಿಕೊಂಡನು. ಅಂದಿನ ಕಗ್ಗತ್ತಲೆಯ ರಾತ್ರಿಯಲ್ಲಿ ಆತನು ಹಾರಿಕೊಂಡ ಶಬ್ದವು ಪುಷ್ಕರಣಿಯಲ್ಲಿ ಪ್ರತಿಧ್ವನಿತವಾಯಿತು.

ಇತ್ತ ಹಿಂದೂ ದಂಡಾಳುಗಳು ರಾಮರಾಜನ ಶಿರಚ್ಛೇದವಾದದ್ದನ್ನು ಕೇಳಿ ದಿಕ್ಕುದಿಕ್ಕಿಗೆ ಓಡಹತ್ತಿರು. ಆಗ ಮುಸಲ್ಮಾನರು ಮಾಡಿದ ಕೊಲೆಯನ್ನು ವರ್ಣಿಸಲಸಾಧ್ಯವು. ಇಷ್ಟು ಭಯಂಕರ ರೀತಿಯಿಂದ ಹಿಂದೂ ಸೈನ್ಯದ ನಾಶಮಾಡುವ ಪ್ರಸಂಗ ಬಂದೀತೆಂದು ಮುಸಲ್ಮಾನರು ತಿಳಿದಿದ್ದಿಲ್ಲ. ಇಂಥ ಅನರ್ಥಕಾರಕವಾದ ಅಪಜಯಕ್ಕೆ ತಾವು ಗುರಿಯಾದೇವೆಂದು ಹಿಂದೂ ಸೈನಿಕರೂ ತಿಳಿದಿದ್ದಿಲ್ಲ. ಮುಸಲ್ಮಾನರ ಪರಾಭವವಾಗಿ ಬೇಗನೆ ಅವರು ತಮ್ಮ ಮಾಂಡಲಿಕರಾಗಿ ವಿಜಯನಗರದ ಸಾವ್ರಾಜ್ಯವನ್ನು ಕೃಷ್ಣೇಯ ಆಚೆಗಷ್ಟೇ ಅಲ್ಲ. ಉತ್ತರಹಿಂದುಸ್ತಾನದಲ್ಲಿಯೂ ಪರಸರಿಸಿ, ಮೊಗಲರು ಸಹ ತಮ್ಮ ಮಾಂಡಲಿಕ ರಾಗುವರೆಂಬ ಸುಖಕರ ಕಲ್ಪನೆಯಿಂದ ವಿಜಯನಗರ ಜನರ ಮಸ್ತಕಗಳು ತುಂಬಿಹೋಗಿದ್ದವು. ಆದರೆ ಒಂದು ದುರ್ದೈವವು ಆ ಕಲ್ಪನೆಗಳನ್ನೆಲ್ಲ ಮಣ್ಣುಗೂಡಿಸಿ ಸರ್ವಸ್ವದ ನಾಶವನ್ನುಂಟುಮಾಡಿತು. ಯುದ್ಧ ಭೂಮಿಯಿಂದ ಹತಾಶರಾಗಿ ರಾಜಧಾನಿಗೆ ಬಂದ ಸೈನಿಕರು ದೀನವಾಣಿಯಿಂದ ತಮ್ಮ ದುಃಸ್ಥಿತಿಯನ್ನು ವರ್ಣಿಸಲು, ನಾಲ್ಕು ಕಡೆಯಲ್ಲಿ ಆಹಾಕಾರವು ಉತ್ಪನ್ನವಾಯಿತು. ಅರಮನೆಯಲ್ಲಿದ್ದ ರಾಜನ ವಂಶಿಕರು ತಮ್ಮ ಕೈಗೆ ಸಿಕ್ಕ ಸಂಪತ್ತನ್ನು ತಕ್ಕೊಂಡು ರಾಜಧಾನಿಯನ್ನು ಬಿಡತೊಡಗಿದರು. ಇದನ್ನು ನೋಡಿ ನಾಗರಿಕರು ಹೌಹಾರಿದರು. ಅದರಲ್ಲಿ, ರಣಾಂಗಣದಿಂದ ಪಾರಾಗಿ ಬಂದ ತಿರುಮಲರಾಯನು, ಅರಮನೆಗೆ ಬಂದಕೂಡಲೆ, ಮೊದಲೆ ಸೆರೆಮನೆಯಲ್ಲಿಟ್ಟಿದ್ದ ಸದಾಶಿವರಾಯನನ್ನು ಕರಕೊಂಡು ಅಗಣಿತ ಸಂಪತ್ತಿನೊಡನೆ ರಾಜಧಾನಿಯಿಂದ ಹೊರಟುಹೋದನು, ಪ್ರತ್ಯಕ್ಷ ಸೇನಾಪತಿಯೇ ಹೀಗೆ ಓಡಿಹೋದ ಬಳಿಕ ಉಳಿದವರು ಏನು ಮಾಡಬೇಕು? ಯಾವನ ಕೈಗೆ ಏನು ಸಿಕ್ಕಿತೋ ಅದನ್ನು ತಕ್ಕೊಂಡು ಜನರು ರಾಜಧಾನಿಗೆ ಶರಣುಹೊಡೆದು ನಡೆಯ ಹತ್ತಿದರು. ಪಟ್ಟಣದೊಳಗಿನ ಶೆಟ್ಟರು-ಸಾಹುಕಾರರು ಮಾತ್ರ ಎಲ್ಲಿಗೂ ಹೋಗಲಿಕ್ಕೆ ಬಾರದಾಯಿತು. ಆನೆ-ಕುದುರೆ-ಒಂಟೆ-ಎತ್ತು-

ಕತ್ತೆ ಮುಂತಾದ ವಾಹನಗಳು ಯುದ್ಧಕ್ಕೆ ಹೋದದ್ದರಿಂದ, ಅವರಿಗೆ ವಾಹನಗಳೇ ಸಿಗದಾದವು. ಅವರು ತಮ್ಮ ಸಂಪತ್ತನ್ನೆಲ್ಲ ಹೂಳಿಕೊಂಡು ಕುಳಿತರು. ಪಟ್ಟಣ ದೊಳಗಿನ ಸಶಸ್ತ್ರರಾದ ತರುಣರು ಆತ್ಮ ರಕ್ಷಣವನ್ನು ಮಾಡಿಕೊಳ್ಳಲು ಸಜ್ಜಾಗಿ ನಿಂತರು. ಈ ಅರಾಜಕ ಸ್ಥಿತಿಯಲ್ಲಿ ಲಮ್ಹಾಣಿಗಳು, ಕೊರಚರು ಮುಂತಾದ ಕಾಡು ಜನರು ಹಗಲುಹಾಡೆ ಸಾವುಕಾರರ ಮನೆಗೆ ದಂವಡೆಗಳನ್ನಿಕ್ಕಹತ್ತಿದರು. ಹೀಗೆ ಒಂದು ದಿವಸದಲ್ಲಿ ವಿಜಯನಗರದ ಅಂತಃಸ್ಥಿತಿಯು ಕೆಟ್ಟುಹೋಗಲು, ಮುಂದೆ ಮೂರು ದಿವಸ ಒಂದೇಸವನೆ ಅಂತಃಶತ್ರುಗಳ ಸುಲಿಗೆಯ ಕೆಲಸವು ನಡೆಯಿತು. ಮುಂದೆ ನಾಲ್ಕನೆಯ ದಿವಸ ಶತ್ರುಗಳು ಪಟ್ಟಣವನ್ನು ಪ್ರವೇಶಿಸಿ ಘೋರ ಕೃತ್ಯಗಳನ್ನು ನಡಿಸಿದರು. ಬರಿಯ ಪಟ್ಟಣವನ್ನು ಸುಲಿದು ಸಂಪತ್ತುಒಯ್ಯದಿಂದಿಷ್ಟೇ ಅವರ ತೃಪ್ತರಾಗುವಂತೆ ಇದ್ದಿಲ್ಲ. ವಿದ್ಯಾನಗರವನ್ನು ಸಮೂಲ ನಾಶಮಾಡಲು, ಅವರು ಪ್ರತಿಜ್ಞೆ ಮಾಡಿರುವಂತೆ ತೋರಿತು. ಅವರು ಮೊದಲು ನಿರ್ದಯತನದಿಂದ ಕೈಗೆ ಸಿಕ್ಕವರನ್ನು ಕೊಂದುಹಾಕಿದರು. ತೋಪುಗಳನ್ನು ಹೂಡಿ ಅರಮನೆಯನ್ನು ನಾಶಮಾಡಿದರು, ದೇವಸ್ಥಾನಗಳನ್ನು ಕೆಡವಿದರು. ನೂರಾರು ಮೂರ್ತಿಗಳನ್ನು ಒಡೆದರು. ನೃಸಿಂಹನ ಪ್ರಚಂಡ ಮೂರ್ತಿಯನ್ನು ಛಿನ್ನ ವಿಚ್ಛಿನ್ನವಾಗಿ ಮಾಡಿದರು. ದೊಡ್ಡದೊಡ್ಡ ಸಭಾಮಂಟಪಗಳನ್ನು ನೆಲಸಮ ಮಾಡಿದರು. ಕೋಟಿ ಗಟ್ಟಲೆ ವೆಚ್ಚಮಾಡಿ ರಚಿಸಿದ ಕಲಾಕೌಶಲ್ಯಗಳ ನಾಶ ಮಾಡಲಿಕ್ಕೆ ಮುಸಲ್ಮಾನರಿಗೆ ಎಂಟು ದಿನಗಳು ಸಹ ಹತ್ತಲಿಲ್ಲ. ವಿಜಯನಗರವನ್ನು ರಕ್ಷಿಸುವವರು ಯಾರೂ ಉಳಿಯಲಿಲ್ಲ. ಈ ಐಶ್ವರ್ಯಯುಕ್ತ ನಗರದಲ್ಲಿ ಸಂಪತ್ತು ಎಷ್ಟು ತುಂಬಿರುವದೆಂಬದರ ಕಲ್ಪನೆಯು, ಈ ಸುಲಿಗೆಯ ಪ್ರಸಂಗವು ಒದಗುವರೆಗೂ ಯಾರಿಗೂ ಆಗಿದ್ದಿಲ್ಲೆಂದು ಹೇಳಬಹುದು. ಕೋಟೋ ಎಂಬ ಹೆಸರಿನ ಇತಿಹಾಸಕಾರನು ಹೇಳುವದೇನಂದರೆ- “ಈ ಸುಲಿಗೆಯಲ್ಲಿ ಅಗಣಿತ ಸಂಪತ್ತು ಸುಲಿಯಲ್ಪಟ್ಟಿತು. ಅರದಲ್ಲಿ ಸಿಕ್ಕ ಒಂದು ರತ್ನವು ಕೋಳಿಯ ತತ್ತಿಯಷ್ಟು ಇತ್ತು. ಈ ರತ್ನವನ್ನು ರಾಮರಾಜನು ತನ್ನ ಕುದುರೆಯ ಶಿರೋಭೂಷಣದಲ್ಲಿ ಕೂಡಿಸಿದ್ದನು. ಈ ರತ್ನವು ಮುಂದೆ ಆದಿಲಶಹನ ವಶವಾಯಿತು” ಕುದುರೆಯ ಶಿರೋಭೂಷಣದಲ್ಲಿಯೇ ಇಷ್ಟು ದೊಡ್ಡ ರತ್ನವಿದ್ದು, ಬಳಿಕ ರಾಜಗೃಹದಲ್ಲಿಯೂ, ಧನಿಕರ ಮನೆಗಳಲ್ಲಿಯೂ ಎಷ್ಟು ಸಂಪತ್ತು ಕೂಡಿಬಿದ್ದಿತ್ತೆಂಬದನ್ನು ನಮ್ಮಂಥ ದರಿದ್ರರು ಕಲ್ಪಿಸುವದು ಅಸಾಧ್ಯವೇ ಸರಿ ! ಅರಸರೇನು, ದರಿದ್ರರೇನು, ಕರ್ಮಫಲವನ್ನು ಭೋಗಿಸಿಯೇ ತೀರಬೇಕು !